

Holy Bible

Aionian **Edition®**

ಇಂಡಿಯನ್ ರಿವೈಜ್ಡ್ ವರ್ಷನ್

Kannada Indian Revised Version

Holy Bible Aionian Edition ®

ಇಂಡಿಯನ್ ರಿವೈಜ್ಡ್ ವರ್ಷನ್
Kannada Indian Revised Version

Creative Commons Attribution ShareAlike 4.0 International, 2018-2025

Source text: eBible.org

Source version: 5/5/2025

Source copyright: Creative Commons Attribution ShareAlike 4.0
Bridge Connectivity Solutions, 2017, 2019

Formatted by Speedata Publisher 5.1.7 (Pro) on 6/1/2025

100% Free to Copy and Print

TOR Anonymously

<https://AionianBible.org>

Published by Nainoia Inc, <https://Nainoia-Inc.signedon.net>

All profits are given to <https://CoolCup.org>

We pray for a modern Creative Commons translation in every language
Translator resources at <https://AionianBible.org/Third-Party-Publisher-Resources>

Report content and format concerns to Nainoia Inc

Volunteer help is welcome and appreciated!

Celebrate Jesus Christ's victory of grace!

ಮುನ್ನುಡಿ

ಕನ್ನಡ at AionianBible.org/Preface

The *Holy Bible Aionian Edition* ® is the world's first Bible *un-translation*! What is an *un-translation*? Bibles are translated into each of our languages from the original Hebrew, Aramaic, and Koine Greek. Occasionally, the best word translation cannot be found and these words are transliterated letter by letter. Four well known transliterations are *Christ*, *baptism*, *angel*, and *apostle*. The meaning is then preserved more accurately through context and a dictionary. The Aionian Bible un-translates and instead transliterates eleven additional Aionian Glossary words to help us better understand God's love for individuals and all mankind, and the nature of afterlife destinies.

The first three words are *aiōn*, *aiōnios*, and *aiōdios*, typically translated as *eternal* and also *world* or *eon*. The Aionian Bible is named after an alternative spelling of *aiōnios*. Consider that researchers question if *aiōn* and *aiōnios* actually mean *eternal*. Translating *aiōn* as *eternal* in Matthew 28:20 makes no sense, as all agree. The Greek word for *eternal* is *aiōdios*, used in Romans 1:20 about God and in Jude 6 about demon imprisonment. Yet what about *aiōnios* in John 3:16? Certainly we do not question whether salvation is eternal! However, *aiōnios* means something much more wonderful than infinite time! Ancient Greeks used *aiōn* to mean *eon* or *age*. They also used the adjective *aiōnios* to mean *entirety*, such as *complete* or even *consummate*, but never infinite time. Read Dr. Heleen Keizer and Ramelli and Konstan for proofs. So *aiōnios* is the perfect description of God's Word which has *everything* we need for life and godliness! And the *aiōnios* life promised in John 3:16 is not simply a ticket to eternal life in the future, but the invitation through faith to the *consummate* life beginning now!

The next seven words are *Sheol*, *Hadēs*, *Geenna*, *Tartaroō*, *Abyssos*, and *Limnē Pyr*. These words are often translated as *Hell*, the place of eternal punishment. However, *Hell* is ill-defined when compared with the Hebrew and Greek. For example, *Sheol* is the abode of deceased believers and unbelievers and should never be translated as *Hell*. *Hadēs* is a temporary place of punishment, Revelation 20:13-14. *Geenna* is the Valley of Hinnom, Jerusalem's refuse dump, a temporal judgment for sin. *Tartaroō* is a prison for demons, mentioned once in 2 Peter 2:4. *Abyssos* is a temporary prison for the Beast and Satan. Translators are also inconsistent because *Hell* is used by the King James Version 54 times, the New International Version 14 times, and the World English Bible zero times. Finally, *Limnē Pyr* is the Lake of Fire, yet Matthew 25:41 explains that these fires are prepared for the Devil and his angels. So there is reason to review our conclusions about the destinies of redeemed mankind and fallen angels.

The eleventh word, *eleēsē*, reveals the grand conclusion of grace in Romans 11:32. Please understand these eleven words. The original translation is unaltered and a highlighted note is added to 64 Old Testament and 200 New Testament verses. To help parallel study and Strong's Concordance use, apocryphal text is removed and most variant verse numbering is mapped to the English standard. We thank our sources at eBible.org, Crosswire.org, unbound.Biola.edu, Bible4u.net, and NHEB.net. The Aionian Bible is copyrighted with creativecommons.org/licenses/by/4.0, allowing 100% freedom to copy and print, if respecting source copyrights. Check the Reader's Guide and read at AionianBible.org, with Android, and with TOR network. Why purple? King Jesus' Word is royal and purple is the color of royalty! All profits are given to CoolCup.org.

History

ಕನ್ನಡ at AionianBible.org/History

- 06/21/75 - Two boys, P. and J., wonder if Jesus saves all and pray.
- 04/15/85 - Aionian Bible conceived as B. and J. pray.
- 12/18/13 - Aionian Bible announced as J. and J. pray.
- 06/21/15 - Aionian Bible birthed as G. and J. pray.
- 01/11/16 - AionianBible.org domain registered.
- 06/21/16 - 30 translations available in 12 languages.
- 12/07/16 - Nainoia Inc established as non-profit corporation.
- 01/01/17 - Creative Commons Attribution No Derivatives 4.0 license added.
- 01/16/17 - Aionian Bible Google Play Store App published.
- 07/01/17 - 'The Purple Bible' nickname begins.
- 07/30/17 - 42 translations now available in 22 languages.
- 02/01/18 - Holy Bible Aionian Edition® trademark registered.
- 03/06/18 - Aionian Bibles available in print at Amazon.com.
- 09/15/18 - Aionian Bible dedicated as J. and J. pray again.
- 10/20/18 - 70 translations now available in 33 languages.
- 11/17/18 - 104 translations now available in 57 languages.
- 03/24/19 - 135 translations now available in 67 languages.
- 10/28/19 - Aionian Bible nursed as another J. and J. pray.
- 10/31/19 - 174 translations now available in 74 languages.
- 02/22/20 - Aionian Bibles available in print at Lulu.com.
- 05/25/20 - Illustrations by Gustave Doré, La Grande Bible de Tours, Felix Just.
- 08/29/20 - Aionian Bibles now available in ePub format.
- 12/01/20 - Right to left and Hindic languages now available in PDF format.
- 03/31/21 - 214 translations now available in 99 languages.
- 11/17/21 - Aionian Bible Branded Leather Bible Covers now available.
- 12/20/21 - Social media presence on Facebook, Twitter, LinkedIn, YouTube, etc.
- 01/01/22 - 216 translations now available in 99 languages.
- 01/09/22 - StudyPack resources for Bible translation study.
- 01/23/22 - Volunteers celebrate with pie and prayer.
- 02/14/22 - Strong's Concordance from Open Scriptures and STEP Bible.
- 02/14/23 - Aionian Bible published on the TOR Network.
- 12/04/23 - Eleēsē added to the Aionian Glossary.
- 02/04/24 - 352 translations now available in 142 languages.
- 05/01/24 - 370 translations now available in 164 languages.
- 08/05/24 - 378 translations now available in 165 languages.
- 08/18/24 - Creative Commons Attribution 4.0 International, if source allows.
- 10/20/24 - Gospel Primer handout format.
- 11/24/24 - Progressive Web Application off-line format.
- 01/28/25 - All profits are given to CoolCup.org.
- 03/12/25 - 382 translations now available in 166 languages.
- 05/04/25 - 393 translations now available in 175 languages.
- 05/27/25 - 462 translations now available in 229 languages.

ಪರಿವಿಡಿ

ಹಳೆಯ ಸಾಕ್ಷಿ

ಆದಿ	1
ವಿಮೋ	36
ಯಾಜ	66
ಅರಣ್ಯ	88
ಧರ್ಮೋ	117
ಯೆಹೋ	142
ನ್ಯಾಯ	158
ರೂತ	174
1 ಸಮು	177
2 ಸಮು	198
1 ಅರಸು	217
2 ಅರಸು	239
1 ಪೂರ್ವ	261
2 ಪೂರ್ವ	281
ಎಜ್ರ	306
ನೆಹೆ	313
ಎಸ್ತೇ	323
ಯೋಬ	329
ಕೀರ್ತ	346
ಜ್ಞಾನೋ	388
ಪ್ರಸ	401
ಪ.ಗೀ.	406
ಯೆಶಾ	409
ಯೆರೆ	442
ಪ್ರಲಾ	479
ಯೆಹೆ	483
ದಾನಿ	516
ಹೋಶೇ	526
ಯೋವೇ	531
ಆಮೋ	533
ಓಬ	537
ಯೋನ	538
ಮೀಕ	540
ನಹೂ	543
ಹಬ	545
ಚೆಫ	547
ಹಗ್ಗಾ	549
ಜೆಕ	551
ಮಲಾ	557

ಹೊಸ ಒಡಂಬಡಿಕೆ

ಮತ್ತಾ	561
ಮಾರ್ಕ	584
ಲೂಕ	599
ಯೋಹಾ	624
ಅ. ಕೃ.	643
ರೋಮಾ	667
1 ಕೊರಿ	678
2 ಕೊರಿ	688
ಗಲಾ	695
ಎಫೆ	699
ಫಿಲಿಪ್ಪಿ	703
ಕೊಲೊ	706
1 ಥೆಸ	709
2 ಥೆಸ	711
1 ತಿಮೊ	713
2 ತಿಮೊ	716
ತೀತ	718
ಫಿಲೆ	720
ಇಬ್ರಿ	721
ಯಾಕೋ	729
1 ಪೇತ್ರ	732
2 ಪೇತ್ರ	735
1 ಯೋಹಾ	737
2 ಯೋಹಾ	740
3 ಯೋಹಾ	741
ಯೂದ	742
ಪ್ರಕ	743

ಅಂತಿಮ ಟಿಪ್ಪಣಿಗಳು

ರೀಡರ್ ಗೈಡ್

ನಿಘಂಟು

ನಕ್ಷೆಗಳು

ವಿಧಿ

ಪಿಕ್ಚರ್ಸ್, Doré



ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ ಏದೆನ್ ವನದ
ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
ಆದಿ 3:24

ಆದಿ

1 ಆದಿಯಲ್ಲಿ ದೇವರು ಆಕಾಶವನ್ನು ಭೂಮಿಯನ್ನು ಸೃಷ್ಟಿಮಾಡಿದನು. 2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. 3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. 4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. 5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6 ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. 7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. 8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಯವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10 ದೇವರು ಒಣನೆಯಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. 11 ತರುವಾಯ ದೇವರು, “ಭೂಮಿಯು ಹುಲ್ಲನ್ನು ಸಸ್ಯಗಳನ್ನೂ ಬೀಜಬಿಡುವ ಕಾಯಿಪಲ್ಲದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. 12 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಲದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು. 13 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. 14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. 15 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. 16 ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. 17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ 18 ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. 19 ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. 20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. 21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 22 ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವ್ಯಯಿಗಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಅಶೀರ್ವದಿಸಿದನು. 23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. 24 ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು.

ಹಾಗೆಯೇ ಆಯಿತು. 25 ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. 26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. 27 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” 28 ಇದಲ್ಲದೆ ದೇವರು ಅವರನ್ನು ಅಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. 29 ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ 30 ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. 31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

2 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. 2 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. 3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಅಶೀರ್ವದಿಸಿದನು. 4 ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ. 5 ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳಕಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. 6 ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು. 7 ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಉದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. 8 ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. 9 ಅನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೆದರ ಕೆಟ್ಟದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. 10 ಏದನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. 11 ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವಿಲ ದೇಶವನ್ನೆಲ್ಲಾ ಸುತ್ತು ಕರಿಯುತ್ತದೆ. 12 ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಬ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. 13 ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತು ಕರಿಯುತ್ತದೆ. 14 ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಶೂರ್ ದೇಶದ ಪೂರ್ವಕ್ಕೆ ಕರಿಯುವುದು. ನಾಲ್ಕನೆಯದು

ಯೂಫೈಟಿಸ್ ನದಿ. 15 ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. 16 ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. 17 ಒಳ್ಳೆಯದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. 18 ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. 19 ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. 20 ಹೀಗೆ ಆದಾಮನು ಎಲ್ಲಾ ಪಶುಗಳನ್ನೂ, ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. 21 ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಡನಿದ್ದೆಯನ್ನು ಬರಮಾಡಿ ಅವನ ಪತ್ನಿಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. 22 ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, 23 “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. 24 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. 25 ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

3 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಿತು. 2 ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು, 3 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. 4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. 5 ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. 6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. 7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಬೋಡಿಸಿ ಉಟ್ಟುಕೊಂಡರು. 8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಅತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. 9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿಯಿದ್ದೀ?” ಎಂದು ಕೇಳಿದನು. 10 ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. 11 ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿದಿರುವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯಾ?”

ಎಂದು ಕೇಳಿದನು. 12 ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. 13 ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. 14 ಆಗ ಯೆಹೋವನಾದ ದೇವರು ಸರ್ಪಕ್ಕೆ, “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. 15 ನೀನಿಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯು ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. 16 ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. 17 ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯು ಮಾತ್ರ ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ತವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. 18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು. 19 ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು. 20 ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ. 21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. 22 ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನಿತ್ತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. 23 ಅದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. 24 ಹೀಗೆ ಆತನು ಮನುಷ್ಯನನ್ನು ಹೊರಗೆ ಕಾಣಿಸಿ, ಜೀವವೃಕ್ಷಕ್ಕೆ ಹೊರಗುವ ದಾರಿಯನ್ನು ಕಾಯುವುದಕ್ಕೆ, ಏದನ್ ವನದ ಪೂರ್ವ ದಕ್ಕಿನಲ್ಲಿ ಕೆರಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉಯ್ಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

4 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು. 2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು. 3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು. 4 ಹೇಬೆಲನು ಹಾಗೆಯೇ ತನ್ನ ಹಿಂದಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು. 5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಅದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. 6 ಆಗ ಯೆಹೋವನು ಕಾಯಿನನಿಗೆ, “ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು.

ಆದರೆ ನೀನು ಅದನ್ನು ಹಿಡಿದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. 8 ತರುವಾಯ ಕಾಯನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. 9 ಯೆಹೋವನು ಕಾಯನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾಪಲುಗಾರನೋ?” ಎಂದು ಉತ್ತರ ಕೊಟ್ಟನು. 10 ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. 11 ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನಿದ ಈ ಭೂಮಿಯಿಂದ ನಿನಗೆ ಶಾಪ ಬಂತು. 12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. 13 ಆಗ ಕಾಯನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. 14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. 15 ಅದಕ್ಕೆ ಯೆಹೋವನು, “ಕಾಯನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯನನನ್ನು ಕಂಡವರು ಕೊಲ್ಲದೆ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. 16 ಆಗ ಕಾಯನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿರುವ ನೋಡ್ ಎಂಬ ದೇಶದಲ್ಲಿ ನೆಲೆಸಿದನು. 17 ಕಾಯನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನ್ನೊಕ್ಕನನ್ನು ಹೆತ್ತಳು. ಇದಲ್ಲದೆ ಕಾಯನನು ಒಂದು ಊರನ್ನು ಕಟ್ಟಿ ಅದಕ್ಕೆ ಹನ್ನೊಕ್ಕ ಎಂದು ತನ್ನ ಮಗನ ಹೆಸರಿಟ್ಟನು. 18 ಹನ್ನೊಕ್ಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆಹೂಷಾಯೇಲನನ್ನು ಪಡೆದನು; ಮೆಹೂಷಾಯೇಲನು ಲೆಮೆಕನನ್ನು ಪಡೆದನು. 19 ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು. 20 ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ. 21 ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನಿರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು. 22 ಚಿಲ್ಲಾ ಎಂಬುವವಳು ತೊಬಲ್ ಕಾಯನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲಮಗರದಲ್ಲಿ ಮೂಲ ಪುರುಷ. ತೊಬಲ್ ಕಾಯನನ ತಂಗಿಯ ಹೆಸರು ನಯಮಾ. 23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿ ಕೊಡಿದಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. 24 ಕಾಯನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. 25 ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು. 26 ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನ್ನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.

5 ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. 2 ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಅತೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. 3 ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ

ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. 4 ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು. 5 ಆದಾಮನು ಒಟ್ಟು ಒಂಭತ್ತನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು. 6 ಸೇತನು ನೂರ ಐದು ವರ್ಷದವನಾದಾಗ, ಎನ್ನೋಷನನ್ನು ಪಡೆದನು. 7 ಎನ್ನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. 8 ಸೇತನು ಒಟ್ಟು ಒಂಭತ್ತನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು. 9 ಎನ್ನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. 10 ಕೇನಾನನು ಹುಟ್ಟಿದ ಮೇಲೆ ಎನ್ನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು. 11 ಎನ್ನೋಷನು ಒಟ್ಟು ಒಂಭತ್ತನೂರ ಐದು ವರ್ಷ ಬದುಕಿ ನಂತರ ಸತ್ತನು. 12 ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲೇಲನನ್ನು ಪಡೆದನು. 13 ಮಹಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು. 14 ಕೇನಾನನು ಒಟ್ಟು ಒಂಭತ್ತನೂರ ಹತ್ತು ವರ್ಷ ಬದುಕಿ ನಂತರ ಸತ್ತನು. 15 ಮಹಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು. 16 ಯೆರೆದನು ಹುಟ್ಟಿದ ಮೇಲೆ ಮಹಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. 17 ಮಹಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. 18 ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನ್ನೊಕ್ಕನನ್ನು ಪಡೆದನು. 19 ಹನ್ನೊಕ್ಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು. 20 ಯೆರೆದನು ಒಟ್ಟು ಒಂಭತ್ತನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು. 21 ಹನ್ನೊಕ್ಕನು ಅರುವತ್ತೈದು ವರ್ಷದವನಾದಾಗ ಮೆಹೂಷೆಲನನ್ನು ಪಡೆದನು. 22 ಮೆಹೂಷೆಲನು ಹುಟ್ಟಿದ ಮೇಲೆ ಹನ್ನೊಕ್ಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ನೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು. 23 ಹನ್ನೊಕ್ಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು. 24 ಹನ್ನೊಕ್ಕನು ದೇವರೊಂದಿಗೆ ಅನ್ನೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು. 25 ಮೆಹೂಷೆಲನು ನೂರ ಎಂಭತ್ತೈಳು ವರ್ಷದವನಾದಾಗ ಲೆಮೆಕನನ್ನು ಪಡೆದನು. 26 ಲೆಮೆಕನು ಹುಟ್ಟಿದ ಮೇಲೆ ಮೆಹೂಷೆಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು. 27 ಮೆಹೂಷೆಲನು ಒಟ್ಟು ಒಂಭತ್ತನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು. 28 ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. 29 ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿ ಸಿಕ್ಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. 30 ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು. 31 ಲೆಮೆಕನು ಒಟ್ಟು ಏಳುನೂರ ಎಪ್ಪತ್ತೈಳು ವರ್ಷ ಬದುಕಿ ನಂತರ ಸತ್ತನು. 32 ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.

6 ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು 2 ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು. 3 ಆಗ ಯೆಹೋವನು, “ನನ್ನ ಆಶ್ರಯ ಮನುಷ್ಯರಲ್ಲಿ ಶಾಶ್ವತವಾಗಿ ಹೆಣ್ಣು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮತ್ಸರರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. 4 ಅನಂತರ ದೇವಪುತ್ರರು ಮನುಷ್ಯ ಪ್ರತಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಆದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.

5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ ಅವರು ತಮ್ಮ ಹೃದಯದಲ್ಲಿ ಯೋಚಿಸುವುದಲ್ಲವು ಯಾವಾಗಲೂ ಕೆಟ್ಟ ಅಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. 6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. 7 ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. 8 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು. 9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು. 10 ನೋಹನು ಶೇಮ್, ಹಾಮ್, ಯಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. 11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. 12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕಡಿಸಿಕೊಂಡಿದ್ದರು. 13 ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. 14 ನೀನು ನಿನ್ನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು. 15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗಿದ್ದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. 16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. 17 ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು. 18 “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನು ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು. 19 ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು. 20 ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು. 21 ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. 22 ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

7 ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ. 2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. 3 ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. 4 ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. 5 ಯೆಹೋವನು ಅಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು. 6 ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. 7 ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ

ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. 8 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ ಅಶುದ್ಧ ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ 9 ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು. 10 ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. 11 ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರೆತಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. 12 ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು. 13 ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು. 14 ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ 15 ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು. 16 ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇಲೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. 17 ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲೂ ಅದು ನೀರಿನ ಮೇಲೆ ತೇಲಾಡಿತು. 18 ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು. 19 ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. 20 ನೀರು ಆ ಬೆಟ್ಟಗಳಿಗಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ, 21 ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. 22 ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. 23 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದನ್ನೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. 24 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.

8 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. 2 ಭೂಮಿಯು ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು. 3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು. 4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು. 5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತಿಖರಗಳು ಕಾಣಿಸಲಾರಂಭಿಸಿದವು. 6 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. 7 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. 8 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. 9 ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. 10 ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು. 11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು

ತಿಳಿದುಕೊಂಡನು. 12 ಮತ್ತು ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ. 13 ಆರುನೂರು ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಅಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು. 14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು. 15 ಆಗ ದೇವರು ನೋಹನಿಗೆ, 16 “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ; 17 ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. 18 ನೋಹನು ಹೆಂಡತಿ ಮಕ್ಕಳು ಸೊಸೆಯರ ಸಹಿತವಾಗಿ ಹೊರಗೆ ಬಂದನು. 19 ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದರು. 20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. 21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಅದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. 22 ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.

9 ದೇವರು ನೋಹನನ್ನೂ ಅವನ ಮಕ್ಕಳನ್ನೂ ಅಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. 2 ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. 3 ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಲಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ. 4 ಆದರೆ ಮಾಂಸವನ್ನು ಅದರ ಜೀವಸತ್ತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ. 5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? 6 ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು. 7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. 8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, 9 “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. 10 ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. 11 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. 12 ದೇವರು ಪುನಃ ಹೇಳಿದ್ದೇನೆಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. 13 ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ. 14 ನಾನು ಭೂಲೋಕದ

ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು. 15 ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. 16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. 17 ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. 18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೊಂದರೆ ಶೇಮ್, ಹಾಮ್, ಯಫೆತ್. ಹಾಮನು ಕಾನಾನನ ತಂದೆಯು. 19 ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. 20 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. 21 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. 22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯಫೆತರಿಗೆ ತಿಳಿಸಿದನು. 23 ಆಗ ಶೇಮ್ ಮತ್ತು ಯಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದರಿಂದ ತಂದೆಯು ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ. 24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚಿತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು, 25 “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸನು ದಾಸನಾಗಲಿ” ಎಂದನು. 26 ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ. 27 ಯೆಫೆತನ ಮೇಲೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. 28 ಪ್ರಳಯವಾದ ಮೇಲೆ ನೋಹನು ಮುನ್ನುಡ್ಡುವೆತ್ತು ವರ್ಷ ಬದುಕಿದನು. 29 ನೋಹನು ಒಂಭತ್ತನೂರು ಐವತ್ತು ವರ್ಷ ಬದುಕಿ ಸತ್ತನು.

10 ನೋಹನ ಮಕ್ಕಳಾದ ಶೇಮ್, ಹಾಮ್, ಯಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. 2 ಯೆಫೆತನ ಸಂತಾನದವರು ಯಾರೊಂದರೆ - ಗೋಮೆರ್, ಮೂಗೋಗ್, ಮಾದಯ್, ಯಾವಾನ್, ತೊಬಲ್, ಮೆಷಕ್, ತೀರಾಸ್ ಎಂಬವರು. 3 ಗೋಮೆರನ ಸಂತಾನದವರು - ಅಷ್ಫೆನ್ಸ್, ರೀಫತ್, ತೋಗರ್ಮ್ ಎಂಬವರು. 4 ಯಾವಾನನ ಸಂತಾನದವರು - ಎಲೀಷಾ, ತಾರ್ಪೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು. 5 ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. 6 ಹಾಮನ ಸಂತಾನದವರು ಯಾರೊಂದರೆ - ಕೂಷ್, ಮಿಶ್ರಯಿಮ್, ಪೂತ್, ಕಾನಾನ್ ಎಂಬುವವರು. 7 ಕೂಷನ ಸಂತಾನದವರು ಯಾರೊಂದರೆ - ಸೆಬಾ, ಹಮೀಲ, ಸಬ್ಬಾ, ರಗ್ಬ, ಸಬ್ಬಾಕಾ ಎಂಬವರು. ರಗ್ಬ ಸಂತಾನದವರು - ಶೆಬಾ, ದೆದಾನ್ ಎಂಬುವವರು. 8 ಕೂಷನು ನಿವೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು. 9 ಯೆಹೋವನ ದೃಷ್ಟಿಯಲ್ಲಿ ನಿವೋದನನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನೂ ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. 10 ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ಲೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. 11 ಅವನು ಆ ದೇಶದಿಂದ ಹೊರಟು ಅಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ, 12 ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. 13 ಮಿಶ್ರಯಿಮ್ನಿಂದ ಲೂದ್ಧರು,

ಅನಾಮ್ಕರು, ಲೆಹಾಬ್ಬರು, ನಪ್ಪುಹರು, ಹುಟ್ಟಿದರು. 14 ಪತ್ತುಸರು, ಕಸ್ಸುಹರು, ಕಪ್ಪೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು. 15 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು. 16 ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು, 17 ಹಿವಿಯರು, ಅರ್ಕಿಯರು, ಸೀನಿಯರು ಕಾನಾನಿನಿಂದ ಹುಟ್ಟಿದರು. 18 ಕಾಲ ಕ್ರಮೇಣವಾಗಿ ಈ ಕಾನಾನ್ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನಿನಿಂದ ಹುಟ್ಟಿದರು. 19 ಕಾನಾನ್ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ್, ಅದ್ಯಾ, ಚೆಬೋಯಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಜಾ ಊರಿನವರೆಗೂ ಇರುತ್ತದೆ. 20 ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. 21 ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೇತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು. 22 ಶೇಮನ ಮಕ್ಕಳು - ಎಲಾಮ್, ಅಶ್ದೂರ್, ಅರ್ಪಕ್ಷದ್, ಲೂಡ್, ಅರಾಮ್ ಎಂಬವರು. 23 ಅರಾಮ್ ಸಂತಾನದವರು - ಊಫ್, ಹೂಲ್, ಗೆತೆರ್, ಮಷ್ ಎಂಬವರು. 24 ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು. 25 ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ತಮ್ಮನ ಹೆಸರು ಯೊಕ್ತಾನ್. 26 ಯೊಕ್ತಾನನ ಸಂತಾನದವರು - ಅಲ್ಯೋದಾದ್, ಶೆಲಫ್, ಹಜರ್ಮಾವೆತ್, ಯೆರಹ, 27 ಹದೋರಾಮ್, ಊಜಾಲ್, ದಿಕ್ತಾ 28 ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾತ್ ಎಂಬವರು. 29 ಹದೋರಾಮ್, ಊಜಾಲ್, ದಿಕ್ತಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾತ್ ಈ ಕುಲಗಳೆಲ್ಲಾ ಯೊಕ್ತಾನಿನಿಂದ ಹುಟ್ಟಿದವು. 30 ಇವನ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೈಫಾರ್ ಎಂಬ ಬೆಟ್ಟದ ವರೆಗೂ ಇತ್ತು. 31 ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. 32 ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.

11 ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ. 2 ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. 3 “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. 4 ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ತದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 5 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. 6 ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. 7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು. 8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. 9 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು. 10 ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು

ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು. 11 ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐವನೂ ವರ್ಷ ಬದುಕಿದನು. 12 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು. 13 ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. 14 ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು. 15 ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. 16 ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು. 17 ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು. 18 ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು. 19 ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು. 20 ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು. 21 ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು. 22 ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು. 23 ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು. 24 ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು. 25 ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು. 26 ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು. 27 ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬವರನ್ನು ಪಡೆದನು. ಹಾರಾನನು ಲೋಟಿನನ್ನು ಪಡೆದನು. 28 ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೇಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು. 29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಾಗಳೂ ಇನ್ನೆಲ್ಲೆಗೂ ತಂದೆ. 30 ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ. 31 ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟಿನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೇಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು. 32 ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.

12 ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ ಬಂಧುಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. 2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಅತೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಅತೀರ್ವಾದದ ನಿಧಿಯಾಗು. 3 ನಿನ್ನನ್ನು ಅತೀರ್ವದಿಸುವವರನ್ನು ನಾನು ಅತೀರ್ವದಿಸುವೆನು; ನಿನ್ನನ್ನು ಶಶಿಸುವವರನ್ನು ನಾನು ಶಶಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಅತೀರ್ವಾದವುಂಟಾಗುವುದು” ಎಂದು ಹೇಳಿದನು. 4 ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟಿನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. 5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟಿನನ್ನೂ ತಾನೂ ಲೋಟಿನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು. 6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶಿಕಿಮ್ ಸ್ಥಳದಲ್ಲಿರುವ

ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನ್ಯಾಸ್ತರು ದೇಶದಲ್ಲಿದ್ದರು. 7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ "ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು" ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. 8 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಲ್ಲಿನುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅತನ ಹೆಸರಿನಲ್ಲಿ ಆರಾಧಿಸಿದನು. 9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನ್ಯಾ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು. 10 ದಕ್ಷಿಣ ಕಾನ್ಯಾ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿಂದ, ಏಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು. 11 ಅವನು ಏಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಾಯಳಿಗೆ, "ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; 12 ಏಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. 13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೇವಿಯೆಂದ ಸಾಯದೆ ಬದುಕುವೆನು" ಎಂದು ಹೇಳಿದನು. 14 ಅಬ್ರಾಮನು ಏಗುಪ್ತ ದೇಶಕ್ಕೆ ಬಂದಾಗ ಏಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು. 15 ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು. 16 ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು. 17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಾಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. 18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, "ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? 19 ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು" ಎಂದು ಹೇಳಿ, 20 ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.

13 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟಿನನ್ನೂ ಸಂಗಡ ಕರೆದುಕೊಂಡು ಏಗುಪ್ತದೇಶವನ್ನು ಬಿಟ್ಟು ಕಾನ್ಯಾ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು. 2 ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳೆಬಂಗಾರವೂ ಇದ್ದವು. 3 ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ 4 ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. 5 ಅಬ್ರಾಮನ ಜೊತೆಯಲ್ಲಿದ್ದ ಲೋಟಿನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು. 6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು. 7 ಅವರಿಬ್ಬರ ಅಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟಿನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನ್ಯಾಸ್ತರೂ ಪರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. 8 ಹೀಗಿರಲು ಅಬ್ರಾಮನು ಲೋಟಿನಿಗೆ, "ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. 9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ

ನಾನು ಎಡಗಡೆಗೆ ಹೋಗುವೆನು" ಎಂದು ಹೇಳಿದನು. 10 ಲೋಟಿನು ಕಣ್ಣೆತ್ತಿ ನೋಡಲಾಗಿ, ಯೋರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಏಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು. 11 ಆದುದರಿಂದ ಲೋಟಿನು ಯೋರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು. 12 ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನ್ಯಾ ದೇಶದಲ್ಲಿ ವಾಸಮಾಡಿದನು. ಲೋಟಿನು ಯೋರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು. 13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. 14 ಲೋಟಿನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, "ನೀನಿರುವ ಸ್ಥಳದಿಂದ ದಕ್ಷಿಣಕ್ಕೂ ಉತ್ತರಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು. 15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. 16 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. 17 ನೀನಿದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು" ಎಂದು ಹೇಳಿದನು. 18 ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ಮಿ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

14 ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ಮಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ನಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ಧೀಮ್, 2 ತನ್ನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿಶಗನು, ಅದ್ವಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೀಬರನು, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. 3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ಧೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು. 4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. 5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೊತ್ ಕರ್ನಯಿಮಿನಲ್ಲಿ ರೆಘಾಯರನ್ನೂ ಹಾಮಿನಲ್ಲಿ ಜೂಜ್ಜರನ್ನೂ ಶಾವೆಕಿಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು. 6 ಇದಲ್ಲದೆ ಸೇಯೋರಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಲಾಶಿನ ವರೆಗೂ ಹಿಂದಿಟ್ಟಿದನು. 7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಲ್ ಎನ್ನುವ ಎನ್ನಿಷ್ಠಾಟಿಗೆ ಬಂದು ಅಮಾಲೇಕ್ತರ ಸಮಸ್ತ ನಾಡನ್ನೂ ಹಚಚೋನ್ ಕಾಮಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು. 8 ಆಗ ಸೊದೋಮ್, ಗೊಮೋರ, ಅದ್ವಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗಿದುರಾಗಿ, 9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ನಾಲ್, ಶಿನಾರ್ ಅರಸನಾದ ಅಮ್ಮಾಫೆಲ್, ಎಲ್ಲಾಶಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ಧೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. 10 ಆದರೆ ಸಿದ್ಧೀಮ್ ತನ್ನ ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

11 ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು. 12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು. 13 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮೈಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮೈಯನಿಗೆ ಎಷ್ಟೋಲ ಮತ್ತು ಅನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. 14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಅಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಈ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು. 15 ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದನು. 16 ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು. 17 ಅವನು ಕೆದೋರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು. 18 ಸಾಲೇಮಿನ ಅರಸನಾದ ಮೆಲ್ಚೀಜೆಡೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾಕ್ರಮದ ದೇವರ ಯಾಜಕನಾಗಿದ್ದನು. 19 ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾಕ್ರಮದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ; 20 ಪರಾಕ್ರಮದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು. 21 ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು. 22 ಅಬ್ರಾಮನು, ಸೊದೋಮಿನ ಅರಸನಿಗೆ, 23 “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾಕ್ರಮದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಅಸ್ವದವಾಗಬಾರದು, ನನಗೆ ಏನೂ ಬೇಡ.’ 24 ಅಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಅನೇರ ಎಷ್ಟೋಲ ಮಮೈಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.

15 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” 2 ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟಿರೋ? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೆಯಜರನ ಪಾಲಾಗುತ್ತದೆಯಲ್ಲ?” ಎಂದನು. 3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. 4 ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, 5 “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ,

“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. 6 ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು. 7 ನಂತರ ಅತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೇಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. 8 “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. 9 ಅದಕ್ಕೆ ಅತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. 10 ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಿಗೆ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ. 11 ಆ ಪಶುಗಳ ಮೇಲೆ ಹದ್ದುಗಳು ಬರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. 12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಡನಿದ್ದ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು. 13 ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ನದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧಿತವಾದವರು. 14 ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು. 15 ನೀನಂತೂ ಸಮಾಧಾನದೊಡನೆ ಪೂರ್ವಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರತೆಯನ್ನು ಹೊಂದುವಿ. 16 ನಿನ್ನ ಸಂತತಿಯು ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. 17 ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. 18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಏಗುಪ್ತ ದೇಶದ ನದಿಯಿಂದ ಯೂಫ್ರಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. 19 ಕೇನಿಯರೂ, ಕೆನೀಜಿಯರೂ, ಕದ್ಮೋನಿಯರೂ, 20 ಹಿತ್ತಿಯರೂ, ಪೆರಿಜಿಯರೂ, ರೆಫಾಯರೂ, 21 ಅಮೋರಿಯರೂ, ಕಾನಾನ್ರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.

16 ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಏಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು. 2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. 3 ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಏಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. 4 ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಕಾರ ಮಾಡತೊಡಗಿದಳು. 5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದನೆಂದು ತಿಳಿದು ನನ್ನನ್ನು ತಾತ್ಕಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. 6 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಿಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. 7 ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ

ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು, 8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. 9 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. 10 ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು. 11 ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಠಾಯೀಲ್ ಎಂದು ಹೆಸರಿಡಬೇಕು. 12 ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣವೆಮ್ಮನಿಬ್ಬರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು. 13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲ” ಎಂದುಕೊಂಡಳು. 14 ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. 15 ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಠಾಯೀಲ್ ಎಂದು ಹೆಸರಿಟ್ಟನು. 16 ಹಾಗರಳು ಇಷ್ಠಾಯೀಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.

17 ಅಬ್ರಾಮನು ತೊಂಭತ್ತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ. 2 ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. 3 ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ, 4 “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, 5 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. 6 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. 7 ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಮರಿಸುವೆನು. 8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. 9 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. 10 ನೀನೂ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ. 11 ಅದೇ ನಿಮ್ಮೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ. 12 ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರಮ ಕುಕ್ಕಳಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ; 13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು. 14 ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ

ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು. 15 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. 16 ನಾನು ಆಕೆಯನ್ನು ಅಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಅಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. 17 ಅಬ್ರಹಾಮನು ಅದ್ದು ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. 18 ಅಬ್ರಹಾಮನು ದೇವರಿಗೆ, “ಇಷ್ಠಾಯೀಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. 19 ದೇವರು, “ಹಾಗಲ್ಲ, ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. 20 ಇಷ್ಠಾಯೀಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಅಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು. 21 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು. 22 ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. 23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಠಾಯೀಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿದನು. 24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು. 25 ಇಷ್ಠಾಯೀಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು. 26 ಅಬ್ರಹಾಮನಿಗೂ ಅವನ ಮಗನಾದ ಇಷ್ಠಾಯೀಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು. 27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.

18 ಅಬ್ರಹಾಮನು ಬಿಸಿಲೇರಿದಾಗ ಮಮ್ಮೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. 2 ಹೇಗೆಂದರೆ, ಅಬ್ರಹಾಮನು ಕಣ್ಣಿತ್ತಿ ನೋಡಲು ಅವನದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. 3 “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಿಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲ. 4 ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ. 5 ಸ್ವಲ್ಪ ಅಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. 6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾಡಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. 7 ಆ ಮೇಲೆ ಅವನು ದವಳಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೆ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. 8 ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. 9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ

ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು. 10 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. 11 ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. 12 ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. 13 ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? 14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. 15 ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾದಿದಾಗ, ಆತನು ಅದಕ್ಕೆ “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು. 16 ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು. 17 ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ? 18 ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಅಶೀರ್ವಾದ ಉಂಟಾಗುವುದಲ್ಲ; 19 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಅರಿಸಿಕೊಂಡೆನಲ್ಲ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದಕೊಂಡನು. 20 ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು. 21 ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು. 22 ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು. 23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? 24 ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? 25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. 26 ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. 27 ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣು ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ; 28 ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ಲತ್ತೆದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. 29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ಲತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ಲತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು. 30 ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಎಂದನು. 31 ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ”

ಅಂದನು. 32 ಅಬ್ರಹಾಮನು, “ಕರ್ತನೇ, ಸಿಟ್ಟಿಗೆಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಎಂದನು. 33 ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

19 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ, 2 “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕೆಳೆಯತ್ತೇವೆ” ಎನ್ನಲು 3 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. 4 ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ, 5 ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು. 6 ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ, 7 “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ. 8 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. 9 ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. 10 ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು. 11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸಗರಗೊಂಡರು. 12 ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. 13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. 14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. 15 ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನಿದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗಿರುವ ದಂಡೆಯಿಂದ ನಿನಗೂ ನಾಶವಂಟುಗಿದೀತು” ಎಂದು ಹೇಳಿ ತ್ವರೆಪಡಿಸಿದರು. 16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಅಚೆಗೆ ಬಿಟ್ಟರು. 17 ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ

ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. 18 ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು; 19 ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. 20 ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು. 21 ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡೆವೆ ಹಾಕುವುದಿಲ್ಲ, 22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. 23 ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು. 24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ 25 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಕಿಮಾಡಿದನು. 26 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. 27 ಇತ್ತಲಾಗಿ ಅಬ್ರಹಾಮನು ಬೆಳಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ 28 ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಅವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು. 29 ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಕಿಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. 30 ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳು ಒಂದು ಗವಿಯಲ್ಲಿ ವಾಸಮಾಡಿದರು. 31 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುಂದುಗಡೆ ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ; 32 ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. 33 ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. 34 ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. 35 ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. 36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು. 37 ಕಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಬಗೆ ಅಪನೇ ಮೂಲಪುರುಷನು. 38 ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.

20 ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು. 2 ಅವನು ತನ್ನ ಹೆಂಡತಿಯಾದ

ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೇಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು. 3 ಆದರೆ ಆ ರಾತ್ರಿ ದೇವರು ಅಬೀಮೇಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು. 4 ಅಬೀಮೇಲೆಕನು ಆಕೆಯನ್ನು ಸಂಗಮಿಸಿದಲ್ಲಿ ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ? 5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು. 6 ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಿಕೊಡಿಸಲಿಲ್ಲ. 7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು. 8 ಬೆಳಿಗ್ಗೆ ಅಬೀಮೇಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು. 9 ಅಬೀಮೇಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನಿನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದೆ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ, 10 “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೇಲೆಕನು ಅಬ್ರಹಾಮನನ್ನು ಕೇಳಿದನು. 11 ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮ್ಮ ತನ್ನನ್ನು ಕೊಂದಾರೆಂದು ಭಾವಿಸಿದೆನು. 12 ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು. 13 ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. 14 ಆಗ ಅಬೀಮೇಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ, 15 “ಇಗೋ, ಇದು ನನ್ನ ದೇವ; ಇದರೊಳಗೆ ನನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೇಲೆಕನು ಹೇಳಿದನು. 16 ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಯಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು. 17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೇಲೆಕನನ್ನೂ ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು. 18 ಅಬ್ರಹಾಮನ ಹೆಂಡತಿಯಾದ ಸಾರಳು ನಿಮ್ಮ ಮೊದಲು ಯೆಹೋವನು ಅಬೀಮೇಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.

21 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು. 2 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. 3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು. 4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುಸ್ತುತಿ ಮಾಡಿದನು. 5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು. 6 ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ

ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು. 7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. 8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. 9 ಆದರೆ ಏಗುಪ್ತವಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, 10 ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಡುಸುಗಾರನಾದ” ಎಂದು ಹೇಳಿದಳು. 11 ಮಗನ ಬಗ್ಗೆ ಆದಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. 12 ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೇಸಿಯಿಂದ ನಿನಗೆ ವೃದ್ಧಿಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; 13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಅರ್ಪಿವಾದ ಮಾಡುವೆನು” ಎಂದು ಹೇಳಿದನು. 14 ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ಕಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಪಡುವ ಕಾಡಿನಲ್ಲಿ ಅಲೆಯುತ್ತಿದ್ದಳು. 15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, 16 ಕಲ್ಲೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರನು” ಎಂದು ಹೇಳಿ ಜೋರಾಗಿ ಅತ್ತಳು. 17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನೀನೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; 18 ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. 19 ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. 20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. 21 ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಏಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿದಳು. 22 ಆ ಕಾಲದಲ್ಲಿ ಅಬೀಮೆಲಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾತನು ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ. 23 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಯಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. 24 ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು. 25 ಅಬೀಮೆಲಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲಕನ ಮೇಲೆ ತಪ್ಪು ಹೊರಿಸಲು, 26 ಅಬೀಮೆಲಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯು; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. 27 ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲಕನಿಗೆ ದಾನ ಮಾಡಿದನು. 28 ತರುವಾಯ ಅಬ್ರಹಾಮನು ಹಿಂದಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, 29 ಅಬೀಮೆಲಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. 30 ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. 31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಪಡುವ ಎಂದು ಹೆಸರಾಯಿತು.

22 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು. 2 ಹೇಗೆಂದರೆ ಆತನು ಅವನನ್ನು “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೆಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು. 3 ಆದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕಟ್ಟಿಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. 4 ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ, 5 “ನೀವು ಇಲ್ಲೇ ಕತ್ತೆಯ ಬಳಿಯಲ್ಲಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವರಾದಾನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು. 6 ಅನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು. 7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ 8 ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು. 9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. 10 ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. 11 ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. 12 ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. 13 ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. 14 ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೇರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. 15 ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, 16 “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಯೆದೇ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನೆಂದರೆ 17 ನಾನು ನಿನ್ನನ್ನು ಅರ್ಪಿಸದೆಯೇ ಅರ್ಪಿವಾದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. 18 ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಅರ್ಪಿವಾದವುಂಟಾಗುವುದು

ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು. 19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಳ್ಳಿ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು. 20 ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು. 21 ಅವರು ಯಾರಿಂದರೆ: ಅವನ ಜೊಬ್ಬಲಮಗನಾದ ಲಾಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೋವೇಲನು. 22 ಕೆಸೆಡ್, ಹಜೋ, ಪಿಲ್ವಾಫ್, ಇದ್ದಾಫ್, ಬೆತೂವೇಲ್ ಎಂಬವರೇ. 23 ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು. 24 ಇದಲ್ಲದೆ ಅವನ ಲಾಪಪತ್ನಿಯಾದ ರೂಮಳೆಂಬುವಳು ಟಿಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.

23 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು. 2 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತಬದ್ಲದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು. 3 ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ, 4 “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು. 5 ಹಿತ್ತಿಯರು ಅಬ್ರಹಾಮನಿಗೆ, 6 “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ವತಃ ಭೂಮಿಯನ್ನು ಕೊಡುವುದಕ್ಕೆ ಹಿಂದೇಗಿರುವುದಿಲ್ಲ” ಎಂದು ಲಾತರ ಕೊಡಲು 7 ಅಬ್ರಹಾಮನು ಎದ್ದು ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು. 8 ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ, 9 ಅವನ ಭೂಮಿಯ ಅಂಚಿನಲ್ಲಿರುವ ಮಕ್ಕಳೆಲ ಗಮಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು. 10 ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ, 11 “ಹಾಗಲ್ಲ, ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗಮಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು” 12 ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ 13 ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು. 14 ಅದಕ್ಕೆ ಎಫ್ರೋನನು ಅಬ್ರಹಾಮನಿಗೆ, 15 “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು. 16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು. 17 ಹೀಗೆ ಮಮ್ಗೆ ಎದುರಾಗಿರುವ ಮಕ್ಕಳೆಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗಮಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ, 18 ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು. 19 ಇದಾದ ಮೇಲೆ ಅಬ್ರಹಾಮನು ತನ್ನ

ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ಗೆ ಎದುರಾಗಿರುವ ಮಕ್ಕಳೆಲದ ಭೂಮಿಯಲ್ಲಿರುವ ಗಮಿಯೊಳಗೆ ಹೂಡಿಸಿಟ್ಟನು. 20 ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗಮಿಯನ್ನೂ ಸ್ವಂತವಾದ ಸ್ವತಃ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.

24 ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು. 2 ಹೀಗಿರಲು ಅವನು ತನ್ನಗಿದ್ದ ಅಸ್ತಿಯ ಮೇಲೆ ಅಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು. 3 ಅನಂತರ ಯೆಹೋವನ ಆಜ್ಞೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡೆ, 4 ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. 5 ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿದ್ದರೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು. 6 ಅಬ್ರಹಾಮನು ಅವನಿಗೆ, “ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು. 7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. 8 ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿದ್ದರೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು. 9 ಆಗ ಆ ಸೇವಕನು ತನ್ನ ದಡಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು. 10 ತರುವಾಯ ಆ ಸೇವಕನು ತನ್ನ ದಡಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಡಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. 11 ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ. 12 “ನನ್ನ ದಡಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಡಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ. 13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. 14 ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಿ. ನನ್ನ ದಡಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು. 15 ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. 16 ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು. 17 ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಎದ್ದು ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. 18 ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು

ಕುಡಿಯಲು ಕೊಟ್ಟು. 19 ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟಿಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ, 20 ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟಿಗಳಿಗೂ ನೀರನ್ನು ತಂದು ಕೊಟ್ಟಳು. 21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. 22 ಒಂಟಿಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು. 23 ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು. 24 ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಿಸಿಟ್ಟಳು. 25 ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು. 26 ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ, 27 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು. 28 ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು. 29 ರೆಬೆಕೆಯೇಳಿಗೆ ಲಾಬಾನನಿಂದ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟಿಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು. 30 ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕೆಯ ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟಿಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು. 31 ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನ್ನಗೋಸ್ಕರ ನನ್ನ ಮನೆಯಲ್ಲಿ ಒಂಟಿಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು. 32 ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟಿಗಳ ಹೊರಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು. 33 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನುಲು ಲಾಬಾನನು, “ಹೇಳು” ಎಂದನು. 34 ಆಗ ಅವನು, “ನಾನು ಅಬ್ರಹಾಮನ ಸೇವಕನು. 35 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟಿಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು. 36 ನನ್ನ ದಣಿಯ ಪತ್ನಿಯಾದ ಸಾರಾಳ ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯ ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ. 37 ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ 38 ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’ 39 ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು. 40 ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು. 41 ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು. 42 ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ

ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ 43 ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು, 44 ‘ಕುಡಿಯಿರಿ ಮತ್ತು ನಿನ್ನ ಒಂಟಿಗಳಿಗೂ ನೀರು ತಂದು ಕೊಡುತ್ತೇನೆ’ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ” ಎಂದು, 45 ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕೆಯ ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದನು. 46 ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟಿಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟಿಗಳಿಗೂ ನೀರು ತಂದುಕೊಟ್ಟಳು. 47 ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. 48 ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು. 49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರಿಸುತ್ತೇನೆ” ಎಂದು ವಿವರಿಸಿದನು. 50 ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದಂದೂ, ಅಲ್ಲವಂದೂ ಹೇಳಲಾರವು. ರೆಬೆಕೆಯನ್ನು ನಿನ್ನ ವಶಕ್ಕೆ ಕೊಡುತ್ತೇವೆ; 51 ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕೆಯ ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು. 52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. 53 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕೆಯ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು. 54 ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು. 55 ರೆಬೆಕೆಯ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು. 56 ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಅದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು. 57 ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು. 58 ಅವರು ರೆಬೆಕೆಯನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. 59 ಆಗ ಅವರು ತಮ್ಮ ತಂಗಿಯಾದ ರೆಬೆಕೆಯನ್ನೂ ಅವಳ ದಾಸಿಯರನ್ನೂ ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು. 60 ಮತ್ತು ರೆಬೆಕೆಯ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. 61 ರೆಬೆಕೆಯ ಆಕೆಯ ದಾಸಿಯರೂ ಒಂಟಿಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕೆಯನ್ನು ಕರೆದುಕೊಂಡು ಹೊರಟನು. 62 ಅಷ್ಟರಲ್ಲಿ ಇಸಾಕನು ಬೆರ ಅಕ್ಕರೆಯ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು. 63 ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು.

ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು. 64 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು. 65 ಅಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡಮಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. 66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. 67 ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳ ಸತ್ತ ದುಃಖವನ್ನು ಶಮನ ಮಾಡಿಕೊಂಡನು.

25 ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು. 2 ಆಕೆ ಅವನಿಗೆ ಜಿಮ್ಮಾನ್, ಯೆಫ್ತಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಕ ಇವರನ್ನು ಹೆತ್ತಳು. 3 ಯೆಫ್ತಾನ್‌ನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನಿನಿಂದ ಹುಟ್ಟಿದವರು. 4 ಗೇಫಾ, ಗೇಫೆರ್, ಹನೋಕ್, ಅಬಿದಾ, ಎಲ್ಲಾರು ಎಂಬುವವರು ಮಿದ್ಯಾನಿನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. 5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು. 6 ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದಮ್ ದೇಶಕ್ಕೆ ಕಳುಹಿಸಿ ಬಿಟ್ಟನು. 7 ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು. 8 ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. 9 ಅವನ ಮಕ್ಕಳಾದ ಇಸಾಕ್, ಇಷ್ಕಾಯೀಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಕೇಲದ ಗದಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ಮೆಯ ತೋಪಿನ ಪೂರ್ವದಿಕ್ಕಿನಲ್ಲಿದೆ. 10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು. 11 ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹ್ಮಿರೋಯಿಯ ಹತ್ತಿರ ವಾಸವಾಗಿದ್ದನು. 12 ಅಬ್ರಹಾಮನಿಗೆ ಸಾರಳ ಏಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಕಾಯೀಲನ ವಂಶದ ಚರಿತ್ರೆ. 13 ಇಷ್ಕಾಯೀಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ನಯೀಲ್, ಮಿಬ್ಸಾಹ್, 14 ಮಿಷ್ಕಾ, ದೂಮಾ, ಮಸ್ಸಾ, 15 ಹದರ್, ತೇಮಾ, ಯುಟೂರ್, ನಾಫೀಫ್, ಕೇದ್ವಾ ಎಂಬುವವರೇ. 16 ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಕಾಯೀಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿದ್ದಾರೆ. 17 ಇಷ್ಕಾಯೀಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. 18 ಇಷ್ಕಾಯೀಲರು ಹವಿಲಿಂದ ಏಗುಪ್ತ ದೇಶದ ಮೂಡಲಲ್ಲಿರುವ ಅಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು. 19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. 20 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ಮನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು. 21 ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಕ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು. 22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ

ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು. 23 ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. 24 ಆಕೆ ದಿನತುಂಬಿದಾಗ ಅವಳ ಮಕ್ಕಳನ್ನು ಹೆತ್ತಳು. 25 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು. 26 ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರೂ ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. 27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು. 28 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. 29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ; 30 ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. 31 ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು. 32 ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. 33 ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. 34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಕಾರ ಮಾಡಿ ಬಿಟ್ಟನು.

26 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾಕಿಗೆ ಹೋದನು. 2 ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಏಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು. 3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು, 4 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಅತೀರ್ವಾದವುಂಟಾಗುವುದು. 5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಡಗಳನ್ನು ಕೈಗೊಂಡು ನಡೆದನು” ಎಂದನು. 6 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. 7 ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಛಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. 8 ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. 9 ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದನು” ಎಂದನು. 10 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ

ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಅಸ್ತದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” 11 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಯಾಗಲಿ ಕೇಡುಮಾಡುವವನಿಗೆ ತಪ್ಪದ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. 12 ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು; 13 ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು. 14 ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು. 15 ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. 16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ; 17 ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು. 18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಆಗಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. 19 ಇಸಾಕನ ಸೇವಕರು ತಗ್ಗಿನಲ್ಲಿ ಆಗಿಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು. 20 ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಎಸೆಕ್” ಎಂದು ಹೆಸರಿಟ್ಟನು. 21 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ಟು” ಎಂದು ಹೆಸರಿಟ್ಟನು. 22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು. 23 ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಪೆಬಕ್ಕೆ ಬಂದನು. 24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಅಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು. 25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು. 26 ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಆಗಿದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. 27 ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು, 28 “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನು, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. 29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. 30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು. 31 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು. 32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು. 33 ಅವನು ಆ ಬಾವಿಗೆ “ಜಿಬಾ” ಎಂದು ಹೆಸರಿಟ್ಟನು.

ಅದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಪೆಬ” ಎಂದು ಹೆಸರಾಯಿತು. 34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು. 35 ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕೆಗೂ ಮನೋವೃದ್ಧಿ ಉಂಟಾಯಿತು.

27 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. 2 ಇಸಾಕನು ಅವನಿಗೆ, “ನಾನು ಮುರುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ. 3 ಅದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು 4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಅಶೀರ್ವದಿಸುತ್ತೇನೆ” ಎಂದು ಹೇಳಿದನು. 5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳು ಕಿವಿಗೆ ಬಿತ್ತು. 6 ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, 7 ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿದಿಯಲ್ಲಿ ಅಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. 8 ಅದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು. 9 ಆಡಿನ ಹಿಂದಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. 10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಿಡಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಅಶೀರ್ವದಿಸುವನು” ಎಂದಳು. 11 ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು. 12 ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಅಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು. 13 ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. 14 ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೊಟವನ್ನು ಸಿದ್ಧಪಡಿಸಿದಳು. 15 ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. 16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು. 17 ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. 18 ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. 19 ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಅಶೀರ್ವದಿಸು” ಎಂದು ಹೇಳಲು, 20 ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು. 21 ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. 22 ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ

ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು. 23 ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಅಶೀರ್ವದಿಸಿದನು. 24 ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನುಲು, 25 ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಅಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು. 26 ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುಡಿಟ್ಟು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುಡಿಟ್ಟನು. 27 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮುಳಿಸಿ ನೋಡಿದ ಅವನನ್ನು ಅಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಅಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು. 28 ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. 29 ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಅಶೀರ್ವದಿಸುವವರಿಗೆ ಅಶೀರ್ವಾದವೂ ಉಂಟಾಗಲಿ” ಎಂದನು. 30 ಇಸಾಕನು ಅವನನ್ನು ಅಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. 31 ಅವನೂ ಸವಿಯೊಟ್ಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಅಶೀರ್ವದಿಸು” ಎಂದು ಹೇಳಿದನು. 32 ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. 33 ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ, ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಅಶೀರ್ವದಿಸಿದೆನು; ಅವನಿಗೆ ಮಾಡಿದ ಅಶೀರ್ವಾದ ತಪ್ಪಲಾರದು” ಎಂದನು. 34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಅಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, 35 “ನಿನ್ನ ತಂದೆಯ ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಅಶೀರ್ವಾದವನ್ನು ಪಡೆದುಕೊಂಡನು” ಎಂದನು. 36 ಅದಕ್ಕೆ ಏಸಾವನು, “ಯಾಕೋಬನೇನು ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಅಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಅಶೀರ್ವಾದವಿಲ್ಲವೋ” ಎಂದು ಕೇಳಲು, 37 ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. 38 ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಅಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಅಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, 39 ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. 40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು. 41 ತಂದೆಯು ಯಾಕೋಬನಿಗೆ ಮಾಡಿದ ಅಶೀರ್ವಾದದ ನಿಮಿತ್ತ

ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. 42 ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ. 43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು. 44 ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು. 45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. 46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯಿಂದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನು ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಅರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.

28 ಆಗ ಇಸಾಕನು ಯಾಕೋಬನನ್ನು ಕರೆದು ಅಶೀರ್ವದಿಸಿ ಅವನಿಗೆ ಅಜ್ಞಾನಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು. 2 ಪದ್ಧನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೋವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ. 3 ಸರ್ವಶಕ್ತನಾದ ದೇವರು ನಿನ್ನನ್ನು ಅಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ. 4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಅಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಅಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು. 5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ಧನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೋವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. 6 ಇಸಾಕನು ಯಾಕೋಬನನ್ನು ಅಶೀರ್ವದಿಸಿ ಪದ್ಧನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಅಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟಿದ್ದನ್ನೂ, ಏಸಾವನು ನೋಡಿದನು. 7 ಯಾಕೋಬನು ತನ್ನ ತಂದೆಯುಗಳ ಮಾತಿಗೆ ವಿಧೇಯನಾಗಿ ಪದ್ಧನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು. 8 ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು. 9 ಏಸಾವನು ಇಷ್ಠಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಠಾಯೇಲನ ಮಗಳೂ ನಿಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು. 10 ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಜೆಬದಿಂದ ಹೊರಟನು. 11 ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆಬಿಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 12 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಜಿಯ ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. 13 ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು. 14 ನಿನ್ನ ಸಂತತಿಯು ಭೂಮಿಯ

ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಅಶೀರ್ವಾದ ಹೊಂದುವರು. 15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವೆಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. 16 ಯಾಕೋಬನು ನಿದ್ರೆಯಿಂದ ಎಚ್ಚಿತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. 17 ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. 18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆಲಿಗಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. 19 ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಡ್” ಎಂದು ಹೆಸರಿತ್ತು. 20 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು, 21 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು. 22 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.

29 ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು. 2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು. 3 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. 4 ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. 5 ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಿಡುರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಿಟ್ಟೆವು” ಎಂದರು. 6 ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಆಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. 7 ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು, 8 ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು. 9 ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು. 10 ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬಾನನ ಕುರಿಗಳಿಗೆ ನೀರು ಕುಡಿಸಿದನು. 11 ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಬೋರಾಗಿ ಅತ್ತು ಆಕೆಗೆ, 12 “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಕೊಂಡು ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. 13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು. 14 ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ

ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು. 15 ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. 16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಕೇಲ್. 17 ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾಬಾಣವತಿಯೂ ಆಗಿದ್ದಳು. 18 ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು, 19 ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು. 20 ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. 21 ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. 22 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು. 23 ಸಾಯಂಕಾಲದಲ್ಲಿ ತನ್ನ ಹಿರಿಯಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು. 24 ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಲಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು. 25 ಬೆಳಗ್ಗೆ ಆಕೆ ಲೇಯಳಿಗಿಂತ ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದನಲ್ಲಾ; ಯಾಕೆ ನನಗೆ ಮೊಸರ ಮಾಡಿದ?” ಎಂದು ಕೇಳಿದ್ದಕ್ಕೆ, 26 ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ. 27 ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. 28 ಯಾಕೋಬನು ಅದಕ್ಕೆ ಒಪ್ಪಿ ಕಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು. 29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಲಾ ಎಂಬ ದಾಸಿಯನ್ನು ಕೂಡ ಕೊಟ್ಟನು. 30 ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. 31 ಲೇಯಳು ಯಾಕೋಬನಿಗೆ ಅಲ್ಪವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು. 32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್’ ಎಂದು ಹೆಸರಿಟ್ಟಳು.” 33 ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” 34 ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ ‘ಲೇಯಿಯೆಂದು’ ಹೆಸರಿಟ್ಟಳು. 35 ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ ‘ಯೆಹೂದಾ’ ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.

30 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಆತ್ಮನ ಮೇಲೆ ಹೊಟ್ಟೆತಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು. 2

ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು. 3 ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಲಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಿಸುದಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ, 4 ತನ್ನ ದಾಸಿಯಾದ ಬಿಲ್ಲಾಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು. 5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಲಾ ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು, 6 ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು. 7 ರಾಹೇಲಳ ದಾಸಿಯಾದ ಬಿಲ್ಲಾಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು, 8 ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು. 9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಲಾಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು. 10 ಲೇಯಳು ದಾಸಿಯಾದ ಜಿಲ್ಲಾಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು, 11 ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾಡ್” ಎಂದು ಹೆಸರಿಟ್ಟಳು. 12 ಲೇಯಳು ದಾಸಿಯಾದ ಜಿಲ್ಲಾಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು, 13 ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಅಶೇರ್” ಎಂದು ಹೆಸರಿಟ್ಟಳು. 14 ಗೋದಿ ಸುಗ್ಗಿಯ ಕಾಲದಲ್ಲಿ ರೂಬೀನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು. 15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. 16 ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನದರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. 17 ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು. 18 ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು. 19 ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು. 20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜಬುಲೂನ್” ಎಂದು ಹೆಸರಿಟ್ಟಳು. 21 ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು. 22 ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. 23 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು. 24 ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು. 25 ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವತಃ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು. 26 ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು. 27 ನಾನು ನಿನಗೆ ಮಾಡಿದ ಸೇವೆಯನ್ನು

ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ. 28 ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು. 29 ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ಧಿಯಾದದ್ದನ್ನೂ ನೀನು ಬಲ್ಲೆ. 30 ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವತಃ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. 31 ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಬಂದು ಕಾರ್ಯ ಮಾಡಿದ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು” 32 ಆದೇನಾದರೂ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಅಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ. 33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಅಡುಗಳಲ್ಲಿ ಚುಕ್ಕೆ ಮಚ್ಚೆಗಳಿದ್ದು, ಕುರಿಗಳಲ್ಲಿ ಕಪ್ಪಿದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕಡ್ಡಂದೆಂದು ಎಣಿಸಬಹುದು” ಎಂದನು. 34 ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು. 35 ಆದೇ ದಿನ ಲಾಬಾನನು ಅಡುಗಳಲ್ಲಿ ರೇಬೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು. 36 ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು. 37 ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟಿಪಟ್ಟಿಯಾಗಿ ತೊಗಟೆಯನ್ನು ಸುಲಿದು, 38 ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಅಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಅಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ. 39 ಅಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಿದ್ದರಿಂದ ರೇಬೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಕಾಯುತ್ತಿದ್ದವು. 40 ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಅಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಅಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು. 41 ಇದಲ್ಲದೆ ಬಲಿಷ್ಠವಾದ ಅಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಅಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ. 42 ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು. 43 ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.

31 “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು. 2 ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಿರಲಿಲ್ಲ. 3 ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು”

ಎಂದು ಹೇಳಿದನು. 4 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂದನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ 5 ಅವರಿಗೆ ಹೇಳಿದ್ದೇನೆಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. 6 ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲೀರಿ. 7 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ. 8 ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂದಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಡುತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈಡುವ. 9 ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು. 10 “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣಿತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. 11 ಆ ಕನಸಿನಲ್ಲಿ ದೇವರೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ 12 ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಅದುದರಿಂದ ನೀನು ಕಣ್ಣಿತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. 13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನಿದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು” ಎಂದು ಹೇಳಿದನು. 14 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ಥ್ಯತೆ ಇನ್ನೇನಿದೆ? 15 ಅವನು ನಮ್ಮನ್ನು ಅನ್ಯರೊಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ. 16 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಅಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು. 17 ಆಗ ಯಾಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು. 18 ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಅಸ್ತಿಯನ್ನೂ ಪದ್ಧನ ಅರಾಮ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು. 19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು. 20 ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು. 21 ಹೀಗೆ ಅವನು ತನ್ನ ಅಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೇಟ್ ಮಹಾ ನದಿಯನ್ನು ದಾಟಿ ಗಿಲ್ಲಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. 22 ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು, 23 ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದೆಬಿಟ್ಟ ಗಿಲ್ಲಾದ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು. 24 ಆದರೆ ರಾತ್ರಿಯಲ್ಲಿ ದೇವರು ಅರಾಮನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು. 25 ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಲಾದ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು. 26 ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ

ಏನೂ ಹೇಳದೆ ಹೊರಟುಬಂದೆಯಲ್ಲಾ. 27 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು. 28 ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಚುಕ್ಕೆ ಕೆಲಸ. 29 ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲಿ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು. 30 ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು. 31 ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಂಡೆ ಎಂದು ಭಯಪಟ್ಟು ಹೊರಟು ಬಂದೆನು. 32 ನಿನ್ನ ದೇವರುಗಳು ಯಾವ ಬಳಿಯಲ್ಲಿ ಸಿಕ್ಕುತ್ತವೆಯೋ ಅದರ ಸ್ಥಾಯಿ. ನಮ್ಮ ಬಂಧುಗಳ ಮುಂದೆಯೇ ನನ್ನ ಅಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ. 33 ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. 34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. 35 ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು. 36 ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದೋಹ ಮಾಡಿದೆನು? 37 ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೇ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. 38 “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂದಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂದಿನ ಟಗರುಗಳನ್ನು ನಾನೇನೂ ತಂದುಬಿಡಲಿಲ್ಲ. 39 ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. 40 ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ರೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು. 41 ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಅರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ. 42 ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು. 43 ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದಿಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ? 44 ಅದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು. 45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು

ಸ್ತಂಭವಾಗಿ ನಿಲ್ಲಿಸಿದನು. 46 ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. 47 ಆ ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು. 48 ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ” ಎಂದೂ ಹೆಸರಿಟ್ಟರು. 49 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಅದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ ಎಂದು ಹೆಸರಾಯಿತು. 49 ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಆಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಚಾ ಎಂದು ಹೆಸರಾಯಿತು. 50 ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರಾಗಿ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು. 51 ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು. 52 ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು ದಾಟಿ ನಿನ್ನ ಬಳಿಗೆ ಬರುವುದಿಲ್ಲ, ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ. 53 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಅಣೆಯಿಟ್ಟು ಪ್ರಮಾಣ ಮಾಡಿದನು. 54 ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. 55 ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಅಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

32 ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನದುರಿಗೆ ಬಂದರು. 2 ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು. 3 ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ನ ಪ್ರದೇಶವಾಗಿರುವ ಸೇಯೋರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು. 4 ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು 5 ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳೂ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿರಿ ಅಂದನು. 6 ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ, 7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು. 8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು. 9 ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, 10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲ. ನಾನು ಅದಕ್ಕೆ ಕೇವಲ ಆಯೋಗ್ಯನು. ನಾನು ಮೊದಲು ಈ ಯೋದ್ಧ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು

ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ. 11 ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ, 12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲ?” ಎಂದು. 13 ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು. 14 ಇನ್ನೂರು ಅಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಿಗರು, ಮರಿಯೊಡನೆ ಹಾಲು ಕರೆಯುವ 15 ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು. 16 ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು. 17 ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?” ಎಂದು ಕೇಳಿದರೆ, 18 ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. 19 ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು. 20 ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವೆನೋ” ಎಂದುಕೊಂಡನು. 21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು. 22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ದೋಕ್ ಹೋಗುವುದನ್ನು ದಾಟಿದನು. 23 ಅವರನ್ನೂ, ತನ್ನ ಅಸ್ತಿಯೆಲ್ಲವನ್ನೂ ದಾಟಿದ ಮೇಲೆ 24 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. 25 ಆ ಪುರುಷನು ತಾನು ಕಿಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು. 26 ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಅಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. 27 ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ, 28 ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. 29 ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಅಶೀರ್ವದಿಸಿದನು. 30 ಆಗ ಯಾಕೋಬನು, “ನಾನು ಹೇಳಿ ಆ ಸ್ಥಳಕ್ಕೆ ಪೆನಿಯೇಲ್ ಎಂದು ಹೆಸರಿಟ್ಟನು, 31 ಅವನು, ಪೆನೋವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು. 32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

33 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ 2 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು. 3 ಕಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು. 4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುಗ್ಧಿಟ್ಟನು. ಅವರಿಬ್ಬರೂ ಅತ್ತರು. 5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರ ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು. 6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು. 7 ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. 8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು. 9 ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಅಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು, 10 ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ. 11 ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. 12 ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬಿಳಿಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು. 13 ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋಗುವವು. 14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡೆಗಿಗೂ ಮಕ್ಕಳ ಶರೀರಗೂ ಸರಿಯಾಗಿ ಮಿಲ್ಲಮಿಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು. 15 ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು. 16 ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು. 17 ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು. 18 ಯಾಕೋಬನು ಪದ್ಧನ್ ಅರಾಯಿನಿಂದ ಬಂದು, ಕಾನಾನ್ ದೇಶದ ಶಿಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. 19 ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶಿಕೆಮನ ತಂದೆ. 20 ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಎಲೆ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.

34 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನನು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು. 2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶಿಕೆಮನು ಆಕೆಯನ್ನು

ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು. 3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. 4 ಶಿಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು. 5 ಯಾಕೋಬನು ತನ್ನ ಮಗಳಾದ ದೀನಳಿಗೆ ಶಿಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು. 6 ಅಷ್ಟರಲ್ಲಿ ಶಿಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು. 7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ಮಾನಸಪಟ್ಟು ಬಹಳ ಕೋಪಗೊಂಡರು. ಶಿಕೆಮನು ಯಾಕೋಬನ ಮಗಳ ಮನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು. 8 ಹಮೋರನು ಅವರಿಗೆ, “ನನ್ನ ಮಗನಾದ ಶಿಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. 9 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ. 10 ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಅಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು. 11 ಬಳಿಕ ಶಿಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ. 12 ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು. 13 ಶಿಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು. 14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ. 15 ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಯಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು. 16 ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು. 17 ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು. 18 ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶಿಕೆಮನಿಗೂ ಒಳ್ಳೆಯದೆಂದು ತೋಚಿತು. 19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. 20 ಆಗ ಹಮೋರನೂ ಅವನ ಮಗನಾದ ಶಿಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ, 21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಅದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ. 22 “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕುಸ್ವತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು. 23 ಅವರ ಕುರಿದನಗಳೂ, ಅವರ ಅಸ್ತಿಯೂ ಅವರ ಎಲ್ಲಾ ಪಶುಪಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. 24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ

ಮಗನಾದ ಶೇಕಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಮಾಡಿಸಿಕೊಂಡರು. 25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮಿಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು. 26 ಊರಿನವರ ಮೇಲೆ ಬಿದ್ದು ಹೋದ ಮತ್ತು ಅವನ ಮಗನಾದ ಶೇಕಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೇಕಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು. 27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು. 28 ಅವರ ಕುರಿಗಳನ್ನು ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಅಸ್ತಿಯೆಲ್ಲವನ್ನೂ ತೆಗೆದುಕೊಂಡರು. 29 ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನೂ ಕೊಳ್ಳಿ ಹೊಡೆದರು. 30 ಆಗ ಯಾಕೋಬನು ಸಿಮಿಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜಿಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು. 31 ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.

35 ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಿ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಅತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. 2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮದ್ದುಗಳನ್ನು ಬನ್ನ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ, 3 ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲಿಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು. 4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ನ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೇಕಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಡಿಸಿದನು. 5 ಅಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. 6 ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಊರಿಗೆ ಬಂದರು. 7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. 8 ಅಲ್ಲಿ ರೆಬೆಕೆಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. 9 ಯಾಕೋಬನು ಪದ್ಮನ್ ಆರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಅಶೀರ್ವದಿಸಿದನು. 10 ದೇವರು ಅವನಿಗೆ, “ಈಗ ನಿನಗೆ ಯಾಕೋಬನಿಂದ ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನಿಂದ ಕರೆಯಿಸಿಕೊಳ್ಳುವೆ” ಇಸ್ರಾಯೇಲ್ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. 11 ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.

12 ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು. 13 ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೆರಿದು ಹೋದನು. 14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು. 15 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ, “ಬೇತೇಲ್” ಎಂದು ಹೆಸರಿಟ್ಟನು. 16 ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು. 17 ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು. 18 ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನ್ಯಾಮೀನ್” ಎಂದು ಹೆಸರಿಟ್ಟಳು. ಅದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ್” ಎಂದು ಹೆಸರಿಟ್ಟನು. 19 ರಾಹೇಲಳು ಸತ್ತು ಮೇಲೆ, ಬೆತ್ಲೆಹೆಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು. 20 ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ. 21 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ಲೋ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. 22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೆನನು ತನ್ನ ತಂದೆಯ ಉಪಪತ್ತಿಯಾದ ಬಿಲ್ಕಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು. 23 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೆನ್ ಮತ್ತು ಸಿಮಿಯೋನ್, ಲೇವಿ, ಯೆಹೂದ, ಇಸ್ರಾಕಾರ್, ಜಬುಲೂನ್. 24 ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು. 25 ರಾಹೇಲಳ ದಾಸಿಯಾದ ಬಿಲ್ಕಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ. 26 ಲೇಯಳ ದಾಸಿಯಾದ ಜಿಲ್ಕಳಲ್ಲಿ ಹುಟ್ಟಿದವರು: ಗಾದ್, ಅಶೇರ್. ಪದ್ಮನ್ ಆರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ. 27 ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ಮೆಗೆ ಬಂದನು. ಮಮ್ಮೆಯು ಹೆಬ್ರೋನಂಬಿ ಕಿರ್ಯತೆಲಿಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. 28 ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. 29 ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.

36 ಎದೋಮ್ ಎಂಬ ಏಸಾವನ ವಂಶಾವಳಿ ಇದು: 2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೋಲಿಬಾಮಳನ್ನು. 3 ಮತ್ತು ಇಷ್ಫಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದರು. 4 ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ಲೆಗೂವೇಲನನ್ನು ಹೆತ್ತಳು. 5 ಒಹೋಲಿಬಾಮಳು ಯೆಗೂಷನನ್ನು ಯಾಕಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. 6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣು ಮಕ್ಕಳನ್ನೂ ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಅಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು. 7 ಅವರ ಸಂಪತ್ತು ಹೆಚ್ಚಿದ್ದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. 8 ಹೀಗೆ ಏಸಾವನು ಸೇಯೋರ್

ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು. 9 ಸೇಯೋರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಕರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ: 10 ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೊವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. 11 ಎಲೀಫಜನ ಮಕ್ಕಳ ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್, 12 ತಿಮ್ಮ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. 13 ರೆಗೊವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ನಾ ಮಿಜ್ನಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು. 14 ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೋಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು ಯೆಳಾಮ ಕೋರಹ ಇವರನ್ನು ಹೆತ್ತಳು. 15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್, 16 ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಕರ ದೇಶದಲ್ಲಿಯೇ ಎಲೀಫಜನಿಂದ ಬಂದವರು. ಇವರು ಆದಾಮ್ ಮೊಮ್ಮಕ್ಕಳು. 17 ಏಸಾವನ ಮಗನಾದ ರೆಗೊವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ನಾ ಮಿಜ್ನಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಕರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. 18 ಏಸಾವನ ಹೆಂಡತಿಯಾಗಿದ್ದ ಒಹೋಲೀಬಾಮಳ ಮಗಳಾದ ಅನಾಹ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯೆಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೋಲೀಬಾಮಳ ಸಂತಾನದವರು. 19 ಎದೋಮನನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು. 20 ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೋರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬಿಯೋನ್, ಅನಾಹ, 21 ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಕರ ದೇಶದಲ್ಲಿ ಸೇಯೋರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. 22 ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ಮಾ. 23 ಶೋಬಾಲನ ಮಕ್ಕಳು: ಅಲ್ಯಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್. 24 ಸಿಬಿಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾನನದಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡನು. 25 ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೋಲೀಬಾಮಳು. 26 ದೀಶೋನನ ಮಕ್ಕಳು: ಹೆಮ್ಮಾನ್, ಎಷ್ಟಾನ್, ಇತ್ಯಾನ್, ಕೆರಾನ್. 27 ಏಚೆರನ ಮಕ್ಕಳು: ಬಿಲ್ಯಾನ್, ಜಾವಾನ್, ಅಕಾನ್. 28 ದೀಶಾನನ ಮಕ್ಕಳು: ಊಚ್ ಮತ್ತು ಅರಾನ್. 29 ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬಿಯೋನ್, ಅನಾಹ 30 ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೋರ್ ಸೀಮೆಯಲ್ಲಿ ಅಧಿಪತ್ಯ ನಡೆಸಿದ ಮುಖಂಡರು. 31 ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಕರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ: 32 ಬಿಯೋರನ ಮಗನಾದ ಬೆಲಗನು ಎದೋಮ್ಕರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಯಾಬಾ. 33 ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು. 34 ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು. 35 ಹುಷಾಮನು ಸತ್ತ ನಂತರ ಮೋಬಾಬ್ಬರ ಬಯಲಿನಲ್ಲಿ ಮಿದ್ಯಾರನನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅಮೀತ್. 36 ಹದದನು ಸತ್ತ ನಂತರ ಮಸೀಕದವನಾದ ಸಮ್ನಾಹನು ಪಟ್ಟಕ್ಕೆ ಬಂದನು. 37 ಸಮ್ನಾಹನು ಸತ್ತ ಮೇಲೆ ನದಿ ತೀರದಲ್ಲಿರುವ ಶೆರೋಬೋಕೂರಿನ ಸೌಲನು ಅರಸನಾದನು. 38 ಸೌಲನು ಸತ್ತ ನಂತರ ಅಕ್ಶೋರನ ಮಗನಾದ ಬಾಳ್ವಾನಾನನು

ಅರಸನಾದನು. 39 ಅಕ್ಶೋರನ ಮಗನಾದ ಬಾಳ್ವಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೀಲ್; ಆಕೆಯು ಮೇಜಾಹಾಬನ ಮಗಳಾದ ಮಟ್ಟೇದಳ ಮಗಳು. 40 ಸ್ಲಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ಮಾ, ಅಲ್ಯಾ, ಯೇತೆ, 41 ಒಹೋಲೀಬಾಮ, ಏಲಾ, ಪೀನೋನ್, 42 ಕೆನೆಜ್, ತೇಮಾನ್, ಮಿಷ್ಟಾರ್ 43 ಮಗ್ಗೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಕರ ಮುಖಂಡರು. ಈ ಎದೋಮ್ಕರ ಮೂಲ ಪುರುಷನೇ ಏಸಾವನು.

37 ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು. 2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಯಾ ಮತ್ತು ಜಿಲ್ಯಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು. 3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು. 4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು. 5 ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. 6 ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ. 7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು. 8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯೂ ಮತ್ತಷ್ಟು ಅವನನ್ನು ದ್ವೇಷಿಸಿದರು. 9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರು, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು. 10 ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದವೋ?” ಎಂದು ಹೇಳಿ ಗದರಿಸಿದನು. 11 ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಪಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. 12 ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು. 13 ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು. 14 ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಡೆವೆಯಿಂದ ಕಳುಹಿಸಲು ಯೋಸೇಫನು ಹೊರಟನು. 15 ಅವನು ಶೆಕೆಮಿಗೆ ಬಂದು ಅಲ್ಲಿ ಆಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು. 16 ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೋ ದಯವಿಟ್ಟು ಹೇಳು” ಎಂದನು. 17 ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು

ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. 18 ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು. 19 ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ 20 ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. 21 ರೂಬೀನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು. 22 ರೂಬೀನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು. 23 ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು. 24 ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು. 25 ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ವಾಯೇಲರ ಗುಂಪು ಒಂಟಿಗಳ ಮೇಲೆ ಪರಿಮಳ ದ್ರವ್ಯ ಸುಗಂಧ ತೈಲ, ರಕ್ತಮೋಳ, ಇವುಗಳನ್ನು ಹೇರಿಕೊಂಡು ಗಿಲ್ಲಾದಿನಿಂದ ಏಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು. 26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು? 27 ಬನ್ನಿರಿ, ಅವನನ್ನು ಆ ಇಷ್ವಾಯೇಲರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. 28 ಅಷ್ಟರಲ್ಲಿ ಮಿದ್ಯಾನ್ಸರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ವಾಯೇಲರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಏಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. 29 ರೂಬೀನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು. 30 ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು. 31 ಆ ಮೇಲೆ ಅವರು ಒಂದು ಹೋಳವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ. 32 ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು. 33 ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು. 34 ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು. 35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಅದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheel h7585) 36 ಇದಲ್ಲದೆ ಆ ಮಿದ್ಯಾನ್ಸರು ಯೋಸೇಫನನ್ನು ತೆಗೆದುಕೊಂಡು ಹೋಗಿ ಏಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

38 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಿ ಇಳಿದು ಅದಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು. 2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು

ಕಂಡು ಅವಳನ್ನು ಮದುವೆ ಮಾಡಿಕೊಂಡನು 3 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏಫ್” ಎಂದು ಹೆಸರಿಟ್ಟನು. 4 ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು. 5 ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಪ್” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು. 6 ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು. 7 ಆದರೆ ಯೆಹೂದನ ಚೊಚ್ಚಲು ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು. 8 ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು. 9 ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗಲೂ ಅವಳು ಗರ್ಭಧರಿಸದಂತೆ ತನ್ನ ವೀರವನ್ನು ನೆಲದ ಮೇಲೆ ಸುರಿಸುತ್ತಿದ್ದನು. 10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು. 11 ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಸಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು. 12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಿ ಹತ್ತಿ ತಿಮ್ಮಾ ಊರಿಗೆ ಹೋದನು. 13 ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೋಸ್ಕರ ತಿಮ್ಮಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು 14 ಆಗ ಆಕೆಯು ಶೇಲಹನು ಪ್ರಾಯಸ್ಸಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ಮಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. 15 ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು. 16 ಮಾರ್ಗದಿಂದ ಓರೆಯಾಗಿ ಆಕೆಯು ಬಳಿಗೆ ಹೋಗಿ, “ನಾನು ನಿನ್ನ ಬರಲೇ” ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು. 17 ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಅದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ, 18 ಅವನು, “ಏನು ಒತ್ತೆ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು. 19 ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು. 20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೋಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ. 21 ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತ್ತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು. 22 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು. 23 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತ್ರಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು

ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು. 24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರೆತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು. 25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ದೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು. 26 ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಅದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ. 27 ಅಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯು ಗರ್ಭದಲ್ಲಿ ಅವಳ ಮಕ್ಕಳಿರುವುದು ಕಂಡುಬಂದಿತು. 28 ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು. 29 ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಭೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೇಚ್” ಎಂದು ಹೆಸರಾಯಿತು. 30 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.

39 ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಕಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. 2 ಯೆಹೂದನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು. 3 ಯೆಹೂದನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು. 4 ಅದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. 5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೂದನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿದ್ದ ಎಲ್ಲಾದರ ಮೇಲೆ ಯೆಹೂದನು ಆಶೀರ್ವಾದವುಂಟಾಯಿತು. 6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು. 7 ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು. 8 ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ. 9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಕರ್ಮ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು. 10 ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಅಡ್ಡಿದ್ದಾಗ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲಿ ಒಪ್ಪಿಕೊಳ್ಳಲೇ ಇಲ್ಲ. 11 ಹೀಗಿರಲು

ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ. 12 ಆತ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು. 13 ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ, 14 ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು. 15 ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು. 16 ತನ್ನ ಯಜಮಾನನ ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು. 17 ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು. 18 ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು. 19 ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು. 20 ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. 21 ಆದರೆ ಯೆಹೂದನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು. 22 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು. 23 ಯೆಹೂದನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಸೇಫನಿಗೆ ಸಿಕ್ಕಿತನಾಗಿದ್ದನು.

40 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು. 2 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು, 3 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು. 4 ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು. 5 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. 6 ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು. 7 ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. 8 ಅವರು ಅವನಿಗೆ, “ನಮ್ಮ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು. 9 ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು. 10 ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು

ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು. 11 ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದುದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದನು” ಎಂದು ಹೇಳಿದನು. 12 ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು. 13 ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ. 14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. 15 ಏಕೆಂದರೆ ನಾನು ಇಲ್ಲಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು. 16 ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. 17 ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು. 18 ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು. 19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಅಂದನು. 20 ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು. 21 ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. 22 ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು. 23 ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

41 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು. 2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. 3 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು. 4 ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು. 5 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. 6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು. 7 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚತ್ತು, ಅದನ್ನು ಕನಸೆಂದು ತಿಳಿದುಕೊಂಡನು. 8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಏಗುಪ್ಪದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿಧ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. 9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. 10

ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ, 11 ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. 12 ಅಲ್ಲಿ ನಮ್ಮ ಸಂಗಡ ಇಬ್ಬರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. 13 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. 14 ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದನು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು. 15 ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು. 16 ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. 17 ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.” 18 ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. 19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಏಗುಪ್ಪದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ. 20 ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. 21 ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು. 22 “ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು. 23 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು. 24 ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು. 25 ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿವೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ. 26 ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ. 27 ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. 28 ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು. 29 ಏಗುಪ್ಪ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಶುಭಿಕ್ಷ ವರ್ಷಗಳೂ ಬರುವವು. 30 ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಏಗುಪ್ಪದವರು ಮೊದಲಿದ್ದ ಶುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು. 31 ಮುಂದೆ ಬರುವ ಕ್ರಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು. 32 ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು. 33 “ಆದುದರಿಂದ ಫರೋಹನು ವಿವೇಚಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಏಗುಪ್ಪ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು. 34

ಫರೋಹನು ಏಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು. 35 ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಅಹಾರ ಪದಾರ್ಥಗಳನ್ನು ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ. 36 ಆ ಅಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಏಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ ಎಂದು ಹೇಳಿದನು. 37 ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೆದಾಗಿ ತೋರಿತು. 38 ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ, ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು. 39 ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ. 40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು. 41 ಫರೋಹನು ಯೋಸೇಫನಿಗೆ, “ನೋಡು ಏಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ, 42 ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು. 43 ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಏಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. 44 ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯೆಲ್ಲದೆ ಏಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು. 45 ಇದಲ್ಲದೆ ಫರೋಹನು ಯೋಸೇಫನಿಗೆ “ಸಾಪ್ತಮ್ಯೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಏಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು. 46 ಯೋಸೇಫನು ಏಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಏಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು. 47 ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು. 48 ಏಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು. 49 ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು. 50 ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು. 51 ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು. 52 ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು. 53 ಏಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ 54 ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರುವ ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಏಗುಪ್ತ ದೇಶದಲ್ಲಿ ಮಾತ್ರ ಅಹಾರವಿತ್ತು. 55 ಏಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಅಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ”

ಎಂದು ಹೇಳಿದನು. 56 ಬರುವ ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಏಗುಪ್ತರಿಗೆ ಧಾನ್ಯವನ್ನು ಮಾರಿದನು. ಏಗುಪ್ತ ದೇಶದಲ್ಲಿ ಬರುವ ಬಹುಘೋರವಾಗಿತ್ತು. 57 ಇದಲ್ಲದೆ ಭೂಮಿಯಲ್ಲೆಲ್ಲಾ ಬರುವ ಬಹುಘೋರವಾಗಿದ್ದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಏಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

42 ಏಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?” 2 “ಏಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. 3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಏಗುಪ್ತ ದೇಶಕ್ಕೆ ಹೋದರು. 4 ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ. 5 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಏಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು. 6 ಏಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು. 7 ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ನನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು. 8 ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ. 9 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯೆಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು. 10 ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಅಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ. 11 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು. 12 ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯೆಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ” ಎಂದು ಹೇಳಿದನು. 13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು. 14 ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ. 15 ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವವಾಣಿ ನೀವು ಇಲ್ಲಿಂದ ಹೊರಟು ಹೋಗಬಾರದು. 16 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವವಾಣಿ ನೀವು ಗೂಢಚಾರರೇ” ಎಂದು ಹೇಳಿದನು. 17 ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು. 18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ. 19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ. 20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು. 21 ಆಗ ಅವರು ತಮ್ಮ ತಮ್ಮೊಳಗೆ

ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು. 22 ಅದಕ್ಕೆ ರೂಬೇನನು, “ಅ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಅದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು. 23 ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ. 24 ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣುಗಳಿಗೆ ಅವನಿಗೆ ಬೇಡಿಕೆಗಳನ್ನು ಹಾಕಿಸಿದನು. 25 ಆ ಮೇಲೆ ಯೋಸೇಫನು ತನ್ನ ಅಣ್ಣನಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬರ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಅಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು. 26 ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೊರಿಸಿಕೊಂಡು ಹೊರಟು ಹೋದರು. 27 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಅಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು. 28 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದಾನೆ?” ಎಂದು ಅಂದುಕೊಂಡರು. 29 ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು. 30 ಆ ದೇಶಾದಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು. 31 ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ. 32 ನಾವು ಒಬ್ಬ ತಂದೆಯಿಂದಲೇ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ” ಎಂದು ಹೇಳಿದವು. 33 ಅದಕ್ಕೆ “ದೇಶಾದಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ರಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ, 34 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂಬುದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು. 35 ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬರ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು. 36 ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ, ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು. 37 ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು. 38 ಆದರೆ

ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುಂದೆ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol h7585)

43 ಕಾನಾನ್ ದೇಶದಲ್ಲಿ ಬರುವ ಬಹು ಘೋರವಾಗಿತ್ತು. 2 ಅವರು ಏಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು. 3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನೆಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ. 4 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ. 5 ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ. 6 ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿರಲಿ?” ಎಂದು ಹೇಳಿದನು. 7 ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು. 8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು. 9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ. 10 ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು. 11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. 12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು. 13 ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ. 14 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು. 15 ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಏಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು. 16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಳುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು. 17 ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು. 18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕಸ್ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ”

ಎಂದುಕೊಂಡರು. 19 ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ, 20 “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು. 21 ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಟ್ಟಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ. 22 ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು. 23 ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು. 24 ಅವರೊಬ್ಬರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು. 25 ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು. 26 ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿರುವ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು. 27 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು. 28 ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿ ಸಿ ಅವನಿಗೆ ಅಡ್ಡಬಿದ್ದರು. 29 ಆಗ ಅವನು ಕಣ್ಣಿತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು. 30 ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಕು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. 31 ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಿಡಿಸಿರಿ” ಎಂದು ಅಪ್ಪಣೆ ಕೊಟ್ಟನು. 32 ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತಿಯರ ಬೇರೆ ಬೇರೆಯಾಗಿ ಊಟಕ್ಕೆ ಬಿಡಿಸಿದರು. ಏಕೆಂದರೆ ಐಗುಪ್ತರ ಇವಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರ ಆ ಸಹಪಂಕ್ತಿತ್ತು. 33 ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು. 34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.

44 ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ. 2 ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು. 3 ಅವರೊಬ್ಬರೂ ಬೆಳಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು. 4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದೀರಿ? 5 ಆ ಪಾತ್ರೆಯಲ್ಲಿ ನನ್ನ ದಣಿಯು

ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೇ? ನೀವು ಹೀಗೆ ಮಾಡಿದ್ದು ಕಟ್ಟಕಲಸ” ಎಂದು ಅವರಿಗೆ ಹೇಳು ಎಂದನು. 6 ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು. 7 ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. 8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು? 9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು. 10 ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸರಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ, 11 ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಳಿಸಿ ಅವುಗಳನ್ನು ಬಿಟ್ಟರು. 12 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು. 13 ಸಿಕ್ಕಿದಾಗ, ಅವರು ಬುಡಾಖ್ಯಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. 14 ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನದುರಿಗೆ ಅಡ್ಡಬಿದ್ದರು. 15 ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, 16 ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು. 17 ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು. 18 ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಬಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ. 19 ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು, 20 ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುನ್ನಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು” ಎಂದು ಹೇಳಿದೆವು. 21 “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು, 22 ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಆಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು. 23 ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. 24 ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು. 25 “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, 26 ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. 27 ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು

ನಿಮಗೆ ತಿಳಿದೇ ಇದೆ. 28 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ. 29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ' ಎಂದನು. (Sheol h7585) 30 "ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ, 31 ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. (Sheol h7585) 32 ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, 'ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು' ಎಂದು ಮಾತು ಕೊಟ್ಟಿದ್ದೇನೆ. 33 "ಅದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. 34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಿ? ಹೋದರೆ, ನನ್ನ ತಂದೆಗೆ ಆಗುವ ಅಪಾತ, ದುಃಖ ನನ್ನಿಂದ ನೋಡಲಾಗದು" ಎಂದನು.

45 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, "ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ" ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ಕೆಲಸದಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. 2 ಅವನು ಗಟ್ಟಿಯಾಗಿ ಅತ್ತಿದ್ದರಿಂದ ವೇಳುತ್ತಿರಲಿಲ್ಲ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು. 3 ಅವನು, "ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?" ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು. 4 ಯೋಸೇಫನು, "ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ" ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ "ಏಗುಪ್ಪ ದೇಶಕ್ಕೆ ಮಾರಿಬಿಟ್ಟಿ ನಿಮ್ಮ ತಮ್ಮನಾದ ಯೋಸೇಫನು ನಾನೇ. 5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. 6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ. 7 ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು. 8 "ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಏಗುಪ್ಪ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ. 9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, 'ನಿನ್ನ ಮಗನಾದ ಯೋಸೇಫನು ಹೀಗೆಯೇ ಇದ್ದಾನೆ, ದೇವರು ನನ್ನನ್ನು ಏಗುಪ್ಪ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ. 10 ಗೋಡೆಗಳ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು. 11 ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು' ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. 12 "ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ, ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ. 13 ಏಗುಪ್ಪ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ ನೀವು ಕಂಡಿದ್ದೀರಿವೆನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು" ಎಂದು ಹೇಳಿ, 14 ತನ್ನ

ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. 15 ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು. 16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು. 17 ಫರೋಹನು ಯೋಸೇಫನನ್ನು ಕರೆಯಿಸಿ, "ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಎಂದರೆ 'ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ, 18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಏಗುಪ್ಪ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. 19 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಏಗುಪ್ಪ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. 20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಏಗುಪ್ಪ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ" ಎಂದು ಹೇಳಿದನು. 21 ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು. 22 ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತುಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬಿಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತುಗಳನ್ನೂ ಕೊಟ್ಟನು. 23 ತನ್ನ ತಂದೆಗೋಸ್ಕರ ಏಗುಪ್ಪ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು. 24 ಆಗ ತನ್ನ ಅಣ್ಣತಮ್ಮಂದಿರಿಗೆ, "ನೀವು ದಾರಿಯಲ್ಲಿ ಜಾಗರಮಾಡಬೇಡಿರಿ" ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು. 25 ಅವರು ಏಗುಪ್ಪ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು. 26 ಅವನಿಗೆ, "ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಏಗುಪ್ಪ ದೇಶದ ಸರ್ವಾಧಿಕಾರಿಯಾಗಿದ್ದಾನೆ" ಎಂದು ತಿಳಿಸಲು, ಅವನು ಅಪ್ಪಯ್ಯಪಟ್ಟು ನಂಬಲಿಲ್ಲ. 27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಅತ್ಯವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು. 28 ಆಗ ಇಸ್ರಾಯೇಲನು, "ನನ್ನ ಮಗನಾದ ಯೋಸೇಫನು ಜೀವದಂತಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು" ಎಂದನು.

46 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಜೆಬಕ್ಕೆ ಬಂದು ತನ್ನ ತಂದೆಯಾದ ಇಸ್ರಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು. 2 ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, "ಯಾಕೋಬನೇ, ಯಾಕೋಬನೇ" ಎಂದು ಕರೆಯಲು, ಅವನು, "ಇಗೋ ಇದ್ದೇನೆ" ಎಂದನು. 3 ಆತನು ಅವನಿಗೆ, "ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಿ ಇಳಿದು ಹೆದರದೆ ಏಗುಪ್ಪ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವಂಟಾಗುವಂತೆ ಮಾಡುವೆನು. 4 ನಾನೇ ನಿನ್ನೊಂದಿಗೆ ಏಗುಪ್ಪಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತ್ಯಸ್ತವನು" ಎಂದು ಹೇಳಿದನು. 5 ಬಳಿಕ ಯಾಕೋಬನು ಬೇರ್ಜೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು. 6 ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಏಗುಪ್ಪ ದೇಶವನ್ನು ತಲುಪಿದರು. 7

ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. 8 ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೀನನು. 9 ರೂಬೀನನ ಮಕ್ಕಳು: ಹನೋಕ್, ಫಲ್ಯೂ, ಹೆಚ್ಲೋನ್, ಕಮೀ. 10 ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹಡ್, ಯಾಕೀನ್, ಚೋಹರ್ ಮತ್ತು ಕಾನಾನ್ ಸ್ತ್ರೀಯಲ್ಲಿ ಹುಟ್ಟಿದ ಸೌಲ. 11 ಲೇವಿಯ ಮಕ್ಕಳು: ಗೇಷೋನ್, ಕೆಹಾತ್, ಮೆರಾರೀ. 12 ಯೂದಾದ ಮಕ್ಕಳು: ಏರ್, ಓನಾನ್, ಶೀಲಾಹ, ಪೆರೆಶ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಶನ ಮಕ್ಕಳು: ಹೆಚ್ಲೋನ್, ಹಾಮೂಲ್. 13 ಇಸ್ರಾಕಾರನ ಮಕ್ಕಳು: ತೋಲಾ, ಪುಪ್ಪಾ, ಯೋಲ್, ತಿವೋನ್. 14 ಜೆಬುಲೂನನ ಮಕ್ಕಳು: ಸೆರದ್, ಏಲೋನ್, ಯಫ್ಲೋ 15 ಇವರೆಲ್ಲರ ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀರ್ಘಕಾಲ ಹೆಣ್ಣು ಮಗಳನ್ನೂ ಪದ್ಧಂ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳ ಮೂವತ್ತು ಮೂರು ಮಂದಿ. 16 ಗಾದನ ಮಕ್ಕಳು: ಚಿಪ್ಲೋನ್, ಹಗ್ಗೀ, ಶೂನೀ, ಎಚ್ಲೋನ್, ಏರೀ, ಅರೋದೀ, ಅರೇಲೀ; 17 ಅಶೇರನ ಮಕ್ಕಳು: ಇಮ್ನಾ, ಇಷ್ಸಾ, ಇಷ್ಕೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲೀಯೇಲ್. 18 ಇವರೆಲ್ಲರ ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಲೆಗಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ. 19 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್. 20 ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫರನ ಮಗಳಾದ ಅಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯಿಮ್. 21 ಬೆನ್ಯಾಮೀನನ ಮಕ್ಕಳು: ಬಿಲಾ, ಬೆಕೆರ್, ಅಶ್ಲೇಲ್, ಗೇರಾ, ನಾಮಾನ್, ಏಹೀ, ರೋಫ್, ಮುಷ್ಪೀಮ್, ಹುಷ್ಪೀಮ್, ಆದ್. 22 ಈ ಹದಿನಾರು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು. 23 ದಾನನ ಮಗನು: ಹುಬೀಮ್. 24 ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಜೆರ್, ಶಿಲ್ವೇಮ್. 25 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಜಿಲ್ಲೆಗಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ. 26 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ. 27 ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರ ಒಟ್ಟು ಎಪ್ಪತ್ತು ಮಂದಿ. 28 ಯಾಕೋಬನು ಗೋಷನ್ ಸೀಮೆಯ ದಾಟಿರುವ ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷನ್ ಸೀಮೆಗೆ ಬಂದಾಗ, 29 ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು. 30 ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. 31 ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವಶವಾಸವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ; 32 ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ. 33 ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸಬು ಏನು?” ಎಂದು ಕೇಳಿದರೆ, 34 “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತನಿಗೆ ಅಸಹ್ಯವಾಗಿರುವುದರಿಂದ, ಗೋಷನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವೆನು” ಎಂದನು.

47 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ ಸಮಸ್ತ ಅಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು. 2 ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. 3 ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು. 4 ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು. 5 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ; 6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಆದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು. 7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಅರ್ಪಿಸಿದನು. 8 ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು. 9 ಯಾಕೋಬನು ಫರೋಹನಿಗೆ, “ನನ್ನ ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು. 10 ಪುನಃ ಯಾಕೋಬನು ಫರೋಹನನ್ನು ಅರ್ಪಿಸಿದನು. ಅವನ ಸನ್ನಿಧಿಯಿಂದ ಹೊರಟುಹೋದನು. 11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮೇಸ್ ಪ್ರದೇಶದಲ್ಲಿ ಸ್ಥಿತಿ ಕೊಟ್ಟನು. 12 ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು. 13 ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿದ್ದರೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು. 14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತದಲ್ಲೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. 16 ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು. 17 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು. 18 ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು. 19 “ನಿನ್ನ ಕಣ್ಣುಗಳು ನಾವು ಏಕೆ ಸಾಯಬೇಕು;

ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು. 20 ಹೀಗೆ ಯೋಸೇಫನು ಏಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಏಗುಪ್ತನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಏಗುಪ್ತದಲ್ಲಿ ಘೋರವಾಗಿದ್ದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು. 21 ಯೋಸೇಫನು ಏಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು. 22 ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಅದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ. 23 ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ. 24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಅಗತ್ಯದ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು. 25 ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು. 26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಏಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ. 27 ಇಸ್ರಾಯೇಲರು ಏಗುಪ್ತ ದೇಶಕ್ಕೆ ಸೇರಿರುವ ಗೋಷನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಅಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು. 28 ಯಾಕೋಬನು ಏಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು. 29 ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೇನಾದ್ದರೆ ಪದ್ಧತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಸುತ್ತಿರುವೆನೆಂದು ತೋರಿಸು. ನನ್ನನ್ನು ಏಗುಪ್ತದೇಶದಲ್ಲಿ ಸಮಾಧಿ ಮಾಡಬೇಡ. 30 ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಏಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಥಳಾನು ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು. 31 ಇಸ್ರಾಯೇಲನು, “ಪ್ರಮಾಣಮಾಡು” ಎನ್ನುಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.

48 ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ತಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಯ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು. 2 “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು. 3 ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಅರ್ಪಿಸಿದನು. 4 ಅತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ

ಜನಾಂಗಗಳು ನಿನ್ನಿಂದಟುಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು” ಎಂದು ಹೇಳಿದನು. 5 ಏಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೀನ್ ಸಿಮಿಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ. 6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ಥಿತಿನಲ್ಲಿ ಬಾಡುತ್ತ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. 7 ನಾನು ಪದ್ಮನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು. 8 ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಲು, 9 ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಅರ್ಪಿಸಿದವನುತ್ವೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು. 10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬ ಕಣ್ಣುಗಳವಾಗಿ ನೋಡಲಾರದ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. 11 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು. 12 ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು. 13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು. 14 ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು. 15 ನಂತರ ಅವನು ಯೋಸೇಫನನ್ನು ಅರ್ಪಿಸಿದನು, “ನನ್ನ ಪೂರ್ವಿಕರಾದ ಅಬ್ರಾಹಾಮ್ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು, 16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಅರ್ಪಿಸಿದನಿಲಿ. ಇವರು ನನ್ನ ಹೆಸರನ್ನು ನನ್ನ ಪೂರ್ವಿಕರಾದ ಅಬ್ರಾಹಾಮ್ ಇಸಾಕರ ಹೆಸರಿನಿಂದ ಇವರ ಹೆಸರನ್ನು ನನ್ನ ಪೂರ್ವಿಕರಾದ ಅಬ್ರಾಹಾಮ್ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು. 17 ತನ್ನ ತಂದೆಯ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು, 18 ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು. 19 ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು. 20 ಆ ದಿನದಲ್ಲಿ ಅವನು ಅವರನ್ನು ಅರ್ಪಿಸಿದನು, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಅರ್ಪಿಸಿದವರಿದ್ದುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಅರ್ಪಿಸಿದನಿಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. 21 ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು. 22 ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.

49 ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ. 2 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ. 3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಪುತ್ರನೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ. 4 ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು! 5 ಸಿಮಿಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು. 6 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ಬುರ್ಬಲಗೊಳಿಸಿದರು. 7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ತವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು. 8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ ಬೀಳುವರು. 9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕಣಕೂವುದು ಯಾರಿಂದಾದೀತು? 10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು. 11 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. 12 ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಾಗಿ ಇರುವವು. 13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೇದೋನಿಗೆ ಮುಟ್ಟುವುದು. 14 ಇಸ್ರಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು. 15 ತಾನು ಸೇರಿದ ಪ್ರದೇಶವು ವಿಶ್ವಾಂತಿಗೆ ಅನುಕೂಲವೂ ಸುಖಾಸ್ಥದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೇ ಸೇವೆಮಾಡುವನು. 16 ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. 17 ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು. 18 ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ. 19 ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು. 20 ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು. 21 ನೆಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು. 22 ಯೋಸೇಫನು ಫಲಭರಿತವಾದ ವ್ಯಕ್ತವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವ್ಯಕ್ತವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ. 23 ಬಿಲ್ಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು. 24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ

ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ. 25 ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಅತೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಅತೀರ್ವದಿಸಲಿ. 26 ನಿನ್ನ ತಂದೆಯ ಅತೀರ್ವದಗಳು ನಿನ್ನ ಪೂರ್ವಿಕರ ಅತೀರ್ವದಕ್ಕಿಂತಲೂ ಮೀಗಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು. 27 "ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿರುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು" ಎಂದನು. 28 ಇವರೆಲ್ಲರೂ ಇಸ್ರಾಯೇಲನಿಂದಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಅತೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಅತೀರ್ವದದ ಪ್ರಕಾರ ಅತೀರ್ವಚನಗಳನ್ನು ನುಡಿದನು. 29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, "ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು. 30 ಆ ಗವಿಯು ಕಾನಾನ್ ದೇಶದ ಮಮೈದುರಾಗಿರುವ ಮಕ್ಕೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಥಾನ ಭೂಮಿಗಾಗಿ ಕೊಂಡುಕೊಂಡನು. 31 ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕೆಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ. 32 ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು" ಎಂದನು. 33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

50 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. 2 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, "ನನ್ನ ತಂದೆಯ ಶವವನ್ನು ನುಗ್ಗಂಥ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ" ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ನುಗ್ಗಂಥ ದ್ರವ್ಯಗಳಿಂದ ತುಂಬಿದರು. 3 ನಲ್ವತ್ತು ದಿನಗಳು ನುಗ್ಗಂಥದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು. 4 ಶೋಕಾಚರಣೆಯ ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, "ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ, 5 'ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಣಿಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ'" ಎಂದನು. 6 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, "ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು" ಎಂದು ಅಪ್ಪಣೆಕೊಟ್ಟನು. 7 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ 8 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು

ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷ್ಠಿ ಸೀಮೆಯಲ್ಲಿ ಬಿಟ್ಟು ಹೋದರು. 9 ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು. 10 ಅವರು ಯೋರ್ದನ್ ಹೊಳೆಯಿಂದಾಚೆ ಇರುವ ಅಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು. 11 ಆ ದೇಶದ ಜನರಾಗಿದ್ದ ಕಾನಾನ್ಯರು ಯೋರ್ದನ್ ಹೊಳೆಯಿಂದಾಚೆ ಇರುವ ಅಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಅಬೇಲ್ ಮಿತ್ರಯಿಮ್” ಎಂದು ಹೆಸರಾಯಿತು. 12 ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು. 13 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಕಳೆಲ್ಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಶ್ರೋನನಿಂದ ಮಮ್ಸಿಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು. 14 ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. 15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದೈವಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 16 ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ, 17 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. 18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು. 19 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ? 20 ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು. 21 ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು. 22 ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು. 23 ಅವನು ಎಫ್ರಾಯಿಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾರ್ಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು. 24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ. 25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು. 26 ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.

ವಿಮೋ

1 ಯೋಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು: 2 ರೂಬೀನ್, ಸಿಮಿಯೋನ್, ಲೇವಿ, ಯೆಹೂದ, 3 ಇಸ್ರಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್, 4 ದಾನ್, ಗಾಡ್, ನಫ್ತಾಲಿ ಮತ್ತು ಅಶೇರ್. 5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. 6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು. 7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು. 8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಅಲೈಕೆಗೆ ಬಂದನು. 9 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ. 10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ 11 ಅವರನ್ನು ಬಿಟ್ಟೇ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೇಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತಿೋಮ್ ಮತ್ತು ರಾಮ್ಸೆಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು. 12 ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು. 13 ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು. 14 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು. 15 ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ತಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ಬರು ಸೂಲಗಿತ್ತಿಯರೊಂದಿಗೆ ಮಾತನಾಡಿದನು. 16 ಅವನು ಅವರಿಗೆ, “ನೀವು ಇಬ್ಬರು ಹೆಂಗಸರಿಗೆ ಹೆಂಗಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು. 17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು. 18 ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೀರೇ? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು. 19 ಸೂಲಗಿತ್ತಿಯರು ಫರೋಹನಿಗೆ, “ಇಬ್ಬಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹುಡುಗಿದ್ದರು” ಎಂದು ಹೇಳಿದನು. 20 ಆದ್ದರಿಂದ ದೇವನು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು. 21 ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು. 22 ತರುವಾಯ ಫರೋಹನು ತನ್ನ ಜನರಿಗೆ, “ಇಬ್ಬಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

2 ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು. 2 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು. 3 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಅಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು

ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು. 4 ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ ಆ ಕೂಸಿನ ಆಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು. 5 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯು ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು. 6 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ಬಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು. 7 ಆಗಲೇ ಮಗುವಿನ ಆಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ಬಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು. 8 ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡಳು. 9 ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು. 10 ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು. 11 ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೇಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ಬಿಯನ್ನು ಹೊಡೆಯುವುದನ್ನು ಕಂಡನು. 12 ಮೋಶೆ ಅತಿಶ್ಚ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು. 13 ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ಬಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಎನಯ್ಯಾ ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು. 14 ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲ” ಅಂದುಕೊಂಡನು. 15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಅಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿಡ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು. 16 ಮಿಡ್ಯಾನ್ರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇಡಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು. 17 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು. 18 ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೋವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು. 19 ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇಡಿ ಕುರಿಗಳಿಗೆ ಕುಡಿಸಿದನು” ಅಂದರು. 20 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು. 21 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು. 22 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ನದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು. 23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು

ಮಾಡಬೇಕಾದ ಬಿಟ್ಟೇ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು. 24 ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ್, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು. 25 ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.

3 ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ಸೋನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು. 2 ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ. 3 ಆಗ ಮೋಶೆ, “ಇದೇನು ಅಶ್ವರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು. 4 ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ!” ಅಂದನು. 5 ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು. 6 ಇದಲ್ಲದೆ ಅತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. 7 ಆಗ ಯೆಹೋವನು, “ಏಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೇ ಕೆಲಸ ಮಾಡುವ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. 8 ಅದಕಾರಣ ಅವರನ್ನು ಏಗುಪ್ತರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಶ್ವಾಸವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜಿಯರು, ಹಿವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ. 9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಏಗುಪ್ತರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ. 10 ಅದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಏಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು. 11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಏಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು. 12 ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಏಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು. 13 ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಅತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. 14 ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು. 15 ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ. 16 ಅತನು, ನೀನು ಹೋಗಿ ಇಸ್ರಾಯೇಲರ

ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟ್ಟಾಕ್ಷಿ ಏಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ. 17 ಏಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜಿಯರು, ಹಿವಿಯರು, ಯೆಬೂಸಿಯರು, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು. 18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಏಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಅದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ. 19 ಆ ಏಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ. 20 ಅದಕಾರಣ ನಾನು ನನ್ನ ಕೈಯನ್ನು ಚಾಚಿ ಏಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು. 21 “ಇದಲ್ಲದೆ ಈ ನನ್ನ ಜನರ ಮೇಲೆ ಏಗುಪ್ತರಿಗೆ ದಯೆಯುಂಟಾಗುವಂತೆ ಮಾಡುವೆನು. ಅದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ. 22 ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬೆಟ್ಟಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಏಗುಪ್ತರನ್ನು ಸುಲಿಗೆ ಮಾಡಿಕೊರಟು ಬರುವಿರಿ” ಅಂದನು.

4 ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು. 2 ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು. 3 ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು. 4 ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು. 5 ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು. 6 ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಪ್ಪ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು. 7 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು. 8 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು. 9 ಆ ಎರಡು ಸೂಚಕಕಾರ್ಯಗಳನ್ನೂ ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು. 10 ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಯಾತ್ಮಕವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು

ಹೇಳಿದನು. 11 ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಟಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ? 12 ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಿಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು. 13 ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು. 14 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು. 15 ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು. 16 ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರು. 17 ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ” ಎಂದನು. 18 ಆಗ ಮೋಶೆ ತನ್ನ ಮಾವನಾದ ಇತ್ಯೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಏಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ಯೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಎಂದನು. 19 ಯೆಹೋವನು ಯುದ್ದಾನಿಲಲ್ಲಿ ಮೋಶೆಗೆ, ನೀನು ಏಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪಾಣವನ್ನು ತೆಗೆಯಬೇಕೆಂದಿದ್ದವರಲ್ಲರೂ ಸತ್ತು ಹೋದರು ಎಂದನು. 20 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಏಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು. 21 ಯೆಹೋವನು ಮೋಶೆಗೆ ಇಂತೆಂದನು, “ನೀನು ಏಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ. 22 ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು. 23 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ” ಎಂದು ತಿಳಿಸಬೇಕು. 24 ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪಾಣವನ್ನು ತೆಗೆಯಬೇಕೆಂದಿದ್ದನು. 25 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುಸ್ತುತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು. 26 ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುಸ್ತುತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು. 27 ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು. 28 ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ ತನಗೆ ಅಜ್ಞಾಪಿಸಿದ ಸೂಚಕಕಾರ್ಯಗಳನ್ನೂ ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು. 29 ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು. 30 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು. 31 ಜನರು

ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು ಇಸ್ರಾಯೇಲರು ಕೇಳಿದಾಗ ತಲೆಬಾಗಿ ಸಿ ಆರಾಧಿಸಿದರು.

5 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು. 2 ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಿಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು. 3 ಆಗ ಅವರು, “ಇಬ್ರಿಯ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು. 4 ಏಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೇ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು. 5 ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೇ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತೀರಲ್ಲ?” ಎಂದನು. 6 ಆ ದಿನದಲ್ಲಿ ಫರೋಹನು ಬಿಟ್ಟೇಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ, 7 “ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ, 8 ಅದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. 9 ಈ ಜನರು ವೃಥಾವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು. 10 ಆಗ ಬಿಟ್ಟೇಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂಬ ಫರೋಹನ ಅಪ್ಪಣೆಯಾಗಿದೆ. 11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಲಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು” ಎಂದು ಹೇಳಿದರು. 12 ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಏಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು. 13 ಇದಲ್ಲದೆ ಬಿಟ್ಟೇ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು. 14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಕೊಡೆದರು. 15 ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ? 16 ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಕೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. 17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ. 18 ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು. 19 ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ

ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿರುವೆಂದು ತಿಳಿದುಕೊಂಡರು. 20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ 21 ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನಿನ್ನ ಮಾಡಿದುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಹೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು. 22 ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ? 23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.

6 ಅನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಿಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು. 2 ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು, 3 ನಾನು ಅಬ್ರಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ. 4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು. 5 ಏಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳ ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು. 6 ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಏಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೇ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು. 7 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಅರಿಸಿಕೊಂಡು ನಿಮಗೆ ದೇವರಾಗಿರುವೆನು. ಏಗುಪ್ತರು ಮಾಡಿಸುವ ಬಿಟ್ಟೇ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು. 8 ಇದಲ್ಲದೆ ಅಬ್ರಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ” ಎಂದು ಅವರಿಗೆ ಹೇಳು” ಅಂದನು. 9 ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ. 10 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ, 11 “ನೀನು ಏಗುಪ್ತರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು. 12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟನೇ?” ಅಂದನು. 13 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಏಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಏಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. 14 ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೀನನ ಮಕ್ಕಳು: ಹನೋಕ್, ಫಲ್ಲು, ಹೆಬ್ರೋನ್, ಕಮೀ. ಇವರೇ

ರೂಬೀನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು. 15 ಸಿಮೆಯೋನನ ಮಕ್ಕಳಾದ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದಂಟಾದ ಗೋತ್ರಗಳಿಗೆ ಮೂಲ ಪುರುಷರು. 16 ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇಷೋನ್, ಕೆಹಾತ್, ಮೆರಾರಿ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು. 17 ಗೋತ್ರಗಳಿಗನುಸಾರವಾಗಿ ಗೇಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ. 18 ಕೊಹಾತನ ಮಕ್ಕಳು: ಅಮ್ರಾಮ್, ಇಬ್ರಾನ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು. 19 ಮೆರಾರಿಯ ಮಕ್ಕಳು: ಮಕ್ಕೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದಂಟಾದ ಗೋತ್ರಗಳು ಇವೇ ಆಗಿದ್ದವು. 20 ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆಡಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು. 21 ಇಬ್ರಾನ್‌ನ ಮಕ್ಕಳು ಕೋರಹ, ನೆಫೆಫ್ ಮತ್ತು ಚಿತ್ರಿ. 22 ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಯಾಫಾನ್ ಮತ್ತು ಸಿತ್ರಿ. 23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾಬಾಬ್, ಅಬೀಹೂ, ಎಲ್ಯಾಜಾರ್, ಈತಾಮಾರ್ ಎಂಬವರು ಹುಟ್ಟಿದರು. 24 ಕೋರಹನ ಮಕ್ಕಳು: ಅಸ್ಸೀರ್, ಎಲ್ಯಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು. 25 ಆರೋನನ ಮಗನಾದ ಎಲ್ಯಾಜಾರನು ಪೂಜೆಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಳಿಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು. 26 ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಏಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ. 27 ಇಸ್ರಾಯೇಲರನ್ನು ಏಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಏಗುಪ್ತರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ. 28 ಯೆಹೋವನು ಏಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ 29 ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಏಗುಪ್ತರ ಅರಸನಾದ ಫರೋಹನನಿಗೆ ತಿಳಿಸು” ಎಂದನು. 30 ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಬಾಣನಲ್ಲ. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.

7 ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು. 2 ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು. 3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಲವನ್ನು ಹುಟ್ಟಿಸಿ, ಏಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು. 4 ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಏಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಏಗುಪ್ತದೇಶದಿಂದ ಹೊರತರುವೆನು. 5 ನಾನು ಏಗುಪ್ತರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಏಗುಪ್ತರು ತಿಳಿದುಕೊಳ್ಳುವರು” ಅಂದನು. 6 ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು. 7 ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು. 8 ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ, 9 “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ

ಮೋಶೆಯು ಆರೋನನಿಗೆ, 'ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು' ಎಂದು ಹೇಳಬೇಕು. ಅದು ಸರ್ಪವಾಗುವುದು" ಎಂದು ಆಜ್ಞಾಪಿಸಿದನು. 10 ಮೋಶೆ ಆರೋನನು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು. 11 ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು. 12 ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. 13 ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ತಿವಿಗೊಡದೆ ಹೋದನು. 14 ಆಗ ಯೆಹೋವನು ಮೋಶೆಗೆ, "ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ. 15 ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು, 16 "ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ. 17 ಅದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು. 18 ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು" ಎಂದು ಹೇಳಬೇಕು" ಅಂದನು. 19 ಯೆಹೋವನು ಮೋಶೆಯ ಸಂಗಡ ಮಾತನಾಡಿ, "ನೀನು ಆರೋನನಿಗೆ 'ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು' ಎಂದು ಹೇಳಬೇಕು. ಅವನು ಚಾಚುವಾಗ ಆ ನೀರಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು" ಅಂದನು. 20 ಮೋಶೆ ಮತ್ತು ಆರೋನನು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು. 21 ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣಾತಿತ್ತು. 22 ಆದರೆ ಐಗುಪ್ತ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು. 23 ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು. 24 ಐಗುಪ್ತರಲ್ಲೊಂದು ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು. 25 ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.

8 ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, "ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, 'ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು. 2 ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು. 3 ನೈಲ್ ನದಿಯಲ್ಲಿ

ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು. 4 ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು." ಅಂದನು. 5 ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, "ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು" ಎಂದು ಹೇಳಬೇಕು ಅಂದನು. 6 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು. 7 ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. 8 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, "ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು" ಅಂದನು. 9 ಅದಕ್ಕೆ ಮೋಶೆ ಫರೋಹನಿಗೆ, "ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು" ಎಂದು ಫರೋಹನನ್ನು ವಿನಂತಿಸಿಕೊಂಡನು. 10 ಫರೋಹನು ಮೋಶೆಗೆ, "ನಾಳೆ" ಅಂದನು. ಆಗ ಮೋಶೆಯು, "ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ. 11 ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು" ಅಂದನು. 12 ಮೋಶೆ ಮತ್ತು ಆರೋನನು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು. 13 ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು. 14 ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಕೊಂಡಿತು. 15 ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು. 16 ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, "ನೀನು ಆರೋನನಿಗೆ, 'ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು'" ಅಂದನು. 17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು. 18 ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು. 19 ಆಗ ಆ ಮಂತ್ರಗಾರರು ಫರೋಹನಿಗೆ, "ಇದು ದೇವರ ಕೈಕೆಲಸವೇ ಸರಿ" ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತ್ರಿಪದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು. 20 ತರುವಾಯ ಯೆಹೋವನು ಮೋಶೆಗೆ, "ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು,

‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. 21 ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನ್ನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೋಣಗಳ ಕಾಟವುಂಟಾಗುವಂತೆ ಮಾಡುವೆನು. ಏಗುಪ್ತರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೋಣಗಳು ತುಂಬಿಕೊಳ್ಳುವವು. 22 ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷ್ಠಿ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೋಣಗಳ ಕಾಟವು ಇರುವುದಿಲ್ಲ. 23 ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ವಾರ್ಯ ಲಂಟಾಗುವುದು ಎಂದು ಹೇಳಬೇಕು” ಎಂದನು. 24 ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೋಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಏಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು. 25 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು. 26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಏಗುಪ್ತರಿಗೆ ಅಸಹ್ಯವಾಗಿದೆ. ಏಗುಪ್ತರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ? 27 ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು. 28 ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು. 29 ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದು ನಿನ್ನಗೂ, ನಿನ್ನ ಪರಿವಾರದವರಿಗೂ ನೋಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನೂ ಮುಂದೆ ವಂಚನೆಮಾಡಬಾರದು” ಎಂದನು. 30 ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು. 31 ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೋಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ. 32 ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.

9 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ. 2 ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ, 3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ. 4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಏಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ ಎಂದು ಹೇಳಬೇಕು” ಎಂದನು. 5 ಇದಲ್ಲದೆ ಮಿಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು. 6 ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಏಗುಪ್ತರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ. 7 ಫರೋಹನು ವಿಚಾರಿಸಿದಾಗ, ಇಸ್ರಾಯೇಲರ

ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ. 8 ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ. 9 ಆಗ ಅದು ಏಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾಪಟ್ಯ ಅದು ಏಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕಗಳು ಏಳುವಂತೆ ಮಾಡುವವು” ಎಂದು ಹೇಳಿದನು. 10 ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕಗಳನ್ನೆಬ್ಬಿಸಿತು. 11 ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾದರೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಏಗುಪ್ತರ ಮೇಲೆಯೂ ಎದ್ದಿದ್ದವು. 12 ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು. 13 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. 14 ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ. 15 ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು. 16 ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು. 17 ನೀನು ನನ್ನ ಜನರನ್ನು ಇನ್ನೂ ಹೋಗಿಗೊಡಿಸದೆ ಅವರ ಮುಂದೆ, ಅಡ್ಡಿ ಅತಂಕಗಳನ್ನು ಒಡ್ಡುತ್ತಿರುವೆಯಾ? 18 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಅನೇಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಏಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ. 19 ಆದಕಾರೂ ನೀನು ಅಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು” ಎಂದು ಹೇಳಿದನು. 20 ಆಗ ಫರೋಹನ ಸೇವಕರಲ್ಲಿ ಯಾರಾರೂ ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಅಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು. 21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಅಳುಗಳನ್ನೂ ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು. 22 ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಏಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಅನೇಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು. 23 ಮೋಶೆಯು ತನ್ನ ಕೋರನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಅನೇಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಏಗುಪ್ತ ದೇಶದ ಮೇಲೆ ಅನೇಕಲ್ಲಿನ ಮಳೆಯನ್ನು ಸುರಿಸಿದನು. 24 ಅನೇಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಏಗುಪ್ತದವರು ಒಂದು ರಾಷ್ಟ್ರವಾದದಿಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಅನೇಕಲ್ಲಿನ ಮಳೆ ಆಗಿರಲಿಲ್ಲ. 25 ಆ ಮಳೆಯಿಂದ ಏಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಅನೇಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು. 26 ಇಸ್ರಾಯೇಲರು ವಾಸವಾಗಿದ್ದ

ಗೋಷ್ಠ ಸೀಮೆಯಲ್ಲಿ ಮಾತ್ರ ಅನೇಕರಲ್ಲಿನ ಮಳೆ ಬೀಳಲಿಲ್ಲ. 27 ಆಗ ಫರೋಹನು ಮೋಶೆ ಅರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು. 28 ಈ ಭಯಂಕರವಾದ ಗುಡುಗು ಮತ್ತು ಅನೇಕರಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು. 29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಅನೇಕರಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳು. 30 ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು. 31 ಜವೆಗೋದ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು. 32 ಆದರೆ ಗೋದ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ. 33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಅನೇಕರಲ್ಲಿನ ಮಳೆಯೂ ನಿಂತುಹೋದವು. 34 ಆದರೆ ಅನೇಕಲ್ಪು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಣಿಮಾಡಿಕೊಂಡು ಇನ್ನೂ ಪಾಪ ಮಾಡಿದರು. 35 ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಣಿವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.

10 ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಣಿಮಾಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು. 2 ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಏಗುಪ್ತರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಏಗುಪ್ತರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಣಿಮಾಗೊಳಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು. 3 ಮೋಶೆ ಮತ್ತು ಅರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಅಜ್ಞಾನಿಸುವುದೇನೆಂದರೆ, “ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. 4 ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು. 5 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವದು. ಅನೇಕರಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು. 6 ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಏಗುಪ್ತರಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು. 7 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಏಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು. 8 ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಅರೋನರನ್ನು ತಿರುಗಿ ಕರೆಯಿಸಿ ಅವರಿಗೆ,

“ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?” ಎಂದು ಕೇಳಿದನು. 9 ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತಿಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು. 10 ಅದಕ್ಕೆ ಫರೋಹನು, “ನಾನು ನಿಮ್ಮನ್ನು ಮತ್ತು ನಿಮ್ಮ ಮಕ್ಕಳನ್ನು ಹೋಗುವುದಕ್ಕೆ ಅಪ್ಪಣೆ ಕೊಡುವುದಿಲ್ಲ; ಕಳುಹಿಸಿಕೊಟ್ಟರೆ, ಯೆಹೋವನು ನಿಮ್ಮ ಸಂಗಡವಿರುವನು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು. 11 ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ” ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು. 12 ಆಗ ಯೆಹೋವನು ಮೋಶೆಗೆ, “ಏಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಅನೇಕರಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು. 13 ಮೋಶೆ ತನ್ನ ಕೋಲನ್ನು ಏಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು. 14 ಮಿಡತೆಗಳು ಏಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಏಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರಲು ಸಾಧ್ಯವಿಲ್ಲ. 15 ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಅನೇಕರಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಏಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ. 16 ಆಗ ಫರೋಹನು ಮೋಶೆ ಅರೋನರನ್ನು ತ್ವರೆಯಾಗಿ ಕರೆಯಿಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ, ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ. 17 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು. 18 ಮೋಶೆ ಫರೋಹನ ಬಳಿಯಿಂದ ಹೊರಟು ಯೆಹೋವನನ್ನು ಬೇಡಿಕೊಂಡನು. 19 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಏಗುಪ್ತ ದೇಶದ ಮೇಲೆರಗುಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ. 20 ಆದರೆ ಯೆಹೋವನು ಫರೋಹನ ಹೃದಯವನ್ನು ಕಣಿಮಾಗೊಳಿಸಿದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ. 21 ತರುವಾಯ ಯೆಹೋವನು ಮೋಶೆಗೆ, “ಅಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಏಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು. 22 ಮೋಶೆ ಅಕಾಶಕ್ಕೆ ಕೈಯನ್ನು ಚಾಚಿದಾಗ ಏಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾಳಿತ್ವಲೆ ಮುಚ್ಚಿಕೊಂಡಿತು. 23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು. 24 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು” ಎಂದನು. 25 ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು. 26 ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು. 27 ಆದರೆ

ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು. 28 ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು. 29 ಅದಕ್ಕೆ ಮೋಶೆಯು, “ನೀನು ಸರಿಯಾಗಿ ಹೇಳಿದೆ. ಇನ್ನು ಮೇಲೆ ನಾನು ನಿನ್ನ ಮುಖವನ್ನು ಪುನಃ ನೋಡುವುದಿಲ್ಲ” ಎಂದನು.

11 ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಏಗುಪ್ತರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತೃವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು. 2 ಅದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳಿಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು. 3 ಯೆಹೋವನು ಇಸ್ರಾಯೇಲರ ಮೇಲೆ ಏಗುಪ್ತರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಏಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗೂ ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. 4 ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಏಗುಪ್ತರ ನಡುವೆ ಹಾದುಹೋಗುವೆನು. 5 ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೂಚುಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೂಚುಲು ಮಗನವರೆಗೂ ಏಗುಪ್ತ ದೇಶದಲ್ಲಿರುವ ಚೂಚುಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೂಚುಲಾದವುಗಳೆಲ್ಲಾ ಸಾಯುವವು. 6 ಆಗ ಏಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ. 7 ಆದರೆ ಏಗುಪ್ತರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಿ, ಪಶುಗಳ ಎದುರಿಗಾಗಿ ಒಂದು ನಾಯಿಯಾದರೂ ಬೊಗಳುವುದಿಲ್ಲ’ 8 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. 9 ಯೆಹೋವನು ಮೋಶೆಗೆ, “ಏಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು. 10 ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.

12 ಏಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು. 3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. 4 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ. 5 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ

ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು. 6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು. 7 ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು. 8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಟುಗಳ ಸಂಗಡ ಊಟಮಾಡಬೇಕು. 9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟು ತಿನ್ನಬೇಕು. 10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 11 ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸಕುವು. 12 ಆ ರಾತ್ರಿ ನಾನು ಏಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೂಚುಲಾಗಿರುವುದನ್ನೆಲ್ಲಾ ಸಂಕರಿಸುವೆನು. ಏಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು. 13 ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಏಗುಪ್ತದವರನ್ನು ಸಂಕರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ. 14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು. 15 “ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು. 16 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು. 17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಏಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿರು. 18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. 19 ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು. 20 ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕೊಂಡಿದ ಯಾವುದನ್ನೂ ತಿನ್ನಕೂಡದು” ಎಂದು ಆಜ್ಞಾಪಿಸಿದನು. 21 ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸಕುವುಕ್ಕೆ ಕೊಯ್ಯಿರಿ. 22 ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಭೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು. 23 ಯೆಹೋವನು ಏಗುಪ್ತರನ್ನು

ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ. 24 ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು. 25 ಯೆಹೋವನು ತನ್ನ ಮಾತಿನ ಮೇಲೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು. 26 ಮುಂದೆ ನಿಮ್ಮ ಮಕ್ಕಳು, 'ನೀವು ನಡೆಸುವ ಈ ಆಚರಣೆ ಏನು?' ಎಂದು ನಿಮ್ಮನ್ನು ಕೇಳುವಾಗ, 27 ನೀವು ಅವರಿಗೆ, 'ಯೆಹೋವನು ಏಗುಪ್ತರನ್ನು ಸಂಹರಿಸಿದಾಗ ಏಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಕ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು' ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು. 28 ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು. 29 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿದ್ದವನು ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನು ಚೊಚ್ಚಲ ಮಗನವರೆಗೂ, ಏಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲ ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲ ಮರಿಗಳನ್ನೂ ಸಂಹಾರಮಾಡಿದನು. 30 ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಏಗುಪ್ತರಲ್ಲಿದ್ದ ಎಲ್ಲಾ ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಏಗುಪ್ತ ದೇಶದಲ್ಲಿದ್ದ ದೊಡ್ಡ ಗೋಳಾಟವಾಯಿತು. 31 ಫರೋಹನು ಆ ರಾತ್ರಿಯಲ್ಲಿ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, "ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇಲೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ. 32 ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಅರ್ಪಿಸಿರಿ" ಎಂದನು. 33 ಏಗುಪ್ತರು, "ನಾವೆಲ್ಲರೂ ಸಾಯುತ್ತೇವೆ" ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು. 34 ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾವುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು. 35 ಇಸ್ರಾಯೇಲರು ಮೋಶೆಯ ಮಾತಿನ ಮೇಲೆಗೆ ಏಗುಪ್ತರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು ಬಟ್ಟೆಗಳನ್ನು ಕೇಳಿ ಪಡೆದುಕೊಂಡರು. 36 ಯೆಹೋವನು ಅವರ ಮೇಲೆ ಏಗುಪ್ತರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಏಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಏಗುಪ್ತರ ಸೊತ್ತನ್ನು ಸುಲಿದುಕೊಂಡರು. 37 ಇಸ್ರಾಯೇಲರು ರಾಮ್ಸೆಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಅರುಲಕ್ಷ ಮಂದಿ ಇದ್ದರು. 38 ಅವರೊಂದಿಗೆ ಬಹು ಮಂದಿ ಅನ್ನೂರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು. 39 ಅವರು ಏಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದೆ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಏಗುಪ್ತ ದೇಶದಿಂದ ಹೊರಡಿಸಲ್ಪಟ್ಟ ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. 40 ಇಸ್ರಾಯೇಲರು ಏಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು. 41 ನಾನೂರಮೂವತ್ತು ವರ್ಷಗಳ ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಏಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು. 42 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಏಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ. 43 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, "ಪಕ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ,

ಅನ್ನನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು. 44 ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು. 45 ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು. 46 ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. 47 ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು. 48 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಕ್ಕವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು. 49 ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು" ಎಂದನು. 50 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರಲ್ಲರೂ ಮಾಡಿದರು. 51 ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಏಗುಪ್ತ ದೇಶದಿಂದ ಹೊರಗೆ ತಂದನು.

13 ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 "ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ" ಎಂದು ಹೇಳಿದನು. 3 ಮೋಶೆಯು ಇಸ್ರಾಯೇಲರಿಗೆ, "ನೀವು ದಾಸತ್ವದಲ್ಲಿದ್ದ ಏಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರಿಸಿದ್ದನ್ನು ತಿನ್ನಬಾರದು. 4 ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ. 5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿತ್ತಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು. 6 ಏಳು ದಿನ ನೀವು ಹುಳಿಯಿಲ್ಲದೆ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು. 7 ಆ ಏಳು ದಿನವೂ ನೀವು ಹುಳಿಯಿಲ್ಲದೆ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು. 8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಏಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ. 9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಏಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಘ್ನಪಕಪಟ್ಟಿಯಂತೆಯೂ ಇರಬೇಕು. 10 ಹೀಗಿರುವುದರಿಂದ ಪ್ರತಿವರ್ಷವು ನಿಮ್ಮ ತವರಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು. 11 "ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ, 12 ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು. 13 ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು. 14 ಮುಂದೆ ನಿಮ್ಮ ಮಕ್ಕಳು, 'ಇದರ ಅರ್ಥ ಏನು?' ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, 'ನಾವು ದಾಸತ್ವದಲ್ಲಿದ್ದ ಏಗುಪ್ತ

ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು. 15 ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಏಗುಪ್ತ ದೇಶದಲ್ಲಿ ಮನುಷ್ಯರ ಚೂಚುಲಮಕ್ಕಳನ್ನು, ಪಶುಗಳ ಚೂಚುಲ ಮರಿಗಳನ್ನು ಅಂತೂ ಆ ದೇಶದಲ್ಲಿ ಚೂಚುಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೂ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ” ಎಂದು ಹೇಳಬೇಕು. 16 ಯೆಹೋವನು ಭುಜಬಲದಿಂದ ನಿಮ್ಮನ್ನು ಏಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು. 17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಏಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು. 18 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದರಾಗಿ ಏಗುಪ್ತ ದೇಶದೊಳಗಿಂದ ಹೊರಟುಬಂದರು. 19 ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಭಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿಪವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು. 20 ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು. 21 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತ್ತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. 22 ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

14 ಯೆಹೋವನು ಮೋಶೆಯ ಸಂಗಡ ಮಾತನಾಡಿ 2 “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ಡೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ವೆಪೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಆದರೆ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು. 3 ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು. 4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಏಗುಪ್ತರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಅಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. 5 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಏಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲ” ಎಂದುಕೊಂಡರು. 6 ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. 7 ಶ್ರೇಷ್ಠವಾದ ಆರುನೂರು ರಥಗಳನ್ನೂ, ಏಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು.

ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು. 8 ಯೆಹೋವನು ಏಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದರಾಗಿ ಹೊರಟು ಬಂದಿದ್ದರು. 9 ಏಗುಪ್ತರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ವೆಪೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು. 10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣಿತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಏಗುಪ್ತರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯುಟ್ಟರು. 11 ಅವರು ಮೋಶೆಗೆ, “ಏಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನನಗೆ ಈ ರೀತಿಮಾಡಿ ಏಗುಪ್ತ ದೇಶದಿಂದ ಕರೆದುಕೊಂಡು ಬಂದೆ? 12 ನಾವು ಏಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಏಗುಪ್ತರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಏಗುಪ್ತರಿಗೆ ದಾಸರಾಗಿರುವುದೇ ಮೇಲ್ಪಡುವೆ” ಎಂದು ಹೇಳಿದರು. 13 ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಏಗುಪ್ತರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ. 14 ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು. 15 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯುಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು. 16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು. 17 ನಾನಂತೂ ಏಗುಪ್ತರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು. 18 ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಏಗುಪ್ತರು ತಿಳಿದುಕೊಳ್ಳುವರು” ಎಂದನು. 19 ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. 20 ಆ ಮೇಘಸ್ತಂಭವು ಏಗುಪ್ತರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಏಗುಪ್ತರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನೂ ಕೊಟ್ಟಿದ್ದರಿಂದ ಆ ರಾತ್ರಿಯಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ. 21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಬಾಗವಾಯಿತು. 22 ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು. 23 ಏಗುಪ್ತರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು. 24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಏಗುಪ್ತರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು. 25 ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವೃತ್ತಾಸ ಮಾಡಿಬಿಟ್ಟಿದ್ದರಿಂದ ಏಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಏಗುಪ್ತರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರಿವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ”

ಎಂದು ಹೇಳಿಕೊಂಡರು. 26 ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಬಾಚು, ಆಗ ಅದರ ನೀರು ಮೊದಲಿನಂತೆ ಬಂದು ಏಗುಪ್ತರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು. 27 ಮೋಶೆ ಸಮುದ್ರದ ಮೇಲೆ ಕೈಬಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಏಗುಪ್ತರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಏಗುಪ್ತರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು. 28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. 29 ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೀಲದಲ್ಲೇ ನಡೆದುಹೋದರು. ನೀರು ಅವರ ಎಡೆಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು. 30 ಆ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಏಗುಪ್ತರ ಕೈಯಿಂದ ರಕ್ಷಿಸಿದನು. ಏಗುಪ್ತರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು. 31 ಯೆಹೋವನು ಏಗುಪ್ತರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯುಂಟಿಲ್ಲ.

15 ಆಗ ಮೋಶೆಯು, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡೆವ ನಾಶಮಾಡಿದ್ದಾನೆ. 2 ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಪಡಿಸುವೆವು. 3 ಯೆಹೋವನು ಯುದ್ಧವೇರನು; ಯೆಹೋವ ಎಂಬುದು ಆತನ ನಾಮವಾಗಿದೆ. 4 ಆತನು ಫರೋಹನ ರಥಗಳನ್ನೂ, ಸೈನಿಕರನ್ನೂ ಸಮುದ್ರದಲ್ಲಿ ಕೆಡೆವಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು. 5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು. 6 ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಸಿಬಿಡುತ್ತದೆ. 7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡೆವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ. 8 ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು. 9 ಶತ್ರುವು, ‘ನಾವು ಇವರನ್ನು ಹಿಂದೆಟ್ಟಿ ಹಿಡಿಯುವೆವು, ಅವರ ಸೊತ್ತನ್ನೂ ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು. 10 ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು. 11 ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತೆಯಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ? 12 ನೀನು ನಿನ್ನ ಬಲಗೈಯನ್ನು ಬಾಚಿದಾಗ, ಭೂಮಿಯು ಬಾಯ್ಕಿರವು ಶತ್ರುಗಳನ್ನು ನುಂಗಿಬಿಟ್ಟಿತಲ್ಲ. 13 ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ. 14 ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು. 15 ಎದೋವುರ ಪ್ರಭುಗಳು ದಿಗ್ವಿಮೆಗೊಳ್ಳುವರು; ಮೋವಾಬ್ಬರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು. 16 ಭಯವೂ, ಹೆದರಿಕೆಯೂ,

ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ಫುರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು. 17 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ. 18 ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.” 19 ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು. 20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿಯಾಮುಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯಮಾಡುತ್ತಾ, ಆಕೆಯ ಹಿಂದೆ ಹೋದರು. 21 ಮಿಯಾಮುಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.” 22 ಅನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು. 23 ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಟಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. 24 ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು. 25 ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು. 26 ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಏಗುಪ್ತರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೇನು ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದರು. 27 ಆ ನಂತರ ಅವರು ಎಲೀಮಿಗೆ ಬಂದರು. ಅಲ್ಲಿ ಹಸ್ಮೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.

16 ಇಸ್ರಾಯೇಲರ ಸಮೂಹವೆಲ್ಲಾ ಎಲೀಮಿನಿಂದ ಪ್ರಯಾಣ ಮಾಡಿ ಅವರು ಏಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು. 2 ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣಗುಟ್ಟತೊಡಗಿದರು. 3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಏಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು. 4 ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. 5 ಅರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು

ಹೇಳಿದನು. 6 ಮೊಲೆ ಮತ್ತು ಅರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು. 7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣಗುಟ್ಟಿದ್ದನ್ನು ಅತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣಗುಟ್ಟುವುದೇನು? ನಾವು ಎಷ್ಟು ಮಾತೃದವರು?” ಎಂದು ಹೇಳಿದರು. 8 ಆಗ ಮೊಲೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಅರೋನನು ಎಷ್ಟರವರು? ನಿಮ್ಮ ಗುಣಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು. 9 ಮೊಲೆಯು ಅರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಏಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣಗುಟ್ಟುವಿಕೆಯನ್ನು ಕೇಳಿದ್ದಾನೆ. ಅದುದರಿಂದ ನೀವೆಲ್ಲರೂ ಅತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. 10 ಅರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. 11 ಯೆಹೋವನು ಮೊಲೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 12 “ಇಸ್ರಾಯೇಲರ ಗುಣಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ. 13 ಸಾಯಂಕಾಲವಾಗುತ್ತಲೇ ಲಾವಕ್ಕೆಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. 14 ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. 15 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೊಲೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ. 16 ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು. 17 ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು. 18 ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಿಲ್ಲ, ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು. 19 ಅದಲ್ಲದೆ ಮೊಲೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು. 20 ಅದಾಗ್ಯೂ ಅವರು ಮೊಲೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೊಲೆ ಅವರ ಮೇಲೆ ಕೋಪಗೊಂಡನು. 21 ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು. 22 ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬನಿಗಾಗಿ ಎರಡರಂತೆ ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೊಲೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. 23 ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಭೆ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು. 24 ಮೊಲೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು.

ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲೂ ಇಲ್ಲ. 25 ಆಗ ಮೊಲೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಭೆ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ. 26 ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಭೆ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು. 27 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ. 28 ಆಗ ಯೆಹೋವನು ಮೊಲೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? 29 ನೋಡಿರಿ, ಯೆಹೋವನು ನಿಮಗೆ ಸಭೆ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು. 30 ಅದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು. 31 ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂಡಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು. 32 ಮೊಲೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು. 33 ಆದಕಾರಣ ಮೊಲೆಯು ಅರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು. 34 ಯೆಹೋವನು ಮೊಲೆಗೆ ಆಜ್ಞಾಪಿಸಿದಂತೆ, ಅರೋನನು ಆಜ್ಞಾಪಿಸಿದ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು. 35 ಇಸ್ರಾಯೇಲರು ತಾವು ವಾಸಮಾಡಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು. 36 ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.

17 ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. 2 ಅದಕಾರಣ ಜನರು ಮೊಲೆಯ ಮೇಲೆ ಗುಣಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೊಲೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. 3 ಅಲ್ಲಿ ಜನರು ಬಾಯಾರಿಕೆಯಿಂದ, ಮೊಲೆಗೆ ವಿರುದ್ಧವಾಗಿ ಗುಣಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದ ಸಾಯುವ ಹಾಗೆ ಮಾಡಿದ್ದೀರೇ?” ಎಂದರು. 4 ಆಗ ಮೊಲೆ ಯೆಹೋವನಿಗೆ ಮೊರೆಯಿಟ್ಟು, “ಈ ಬಿಡುಗಡೆಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು. 5 ಅದಕ್ಕೆ ಯೆಹೋವನು ಮೊಲೆಗೆ, “ನೀನು ಸೈಲ್ ನದಿಯನ್ನು ಹೊಡೆದ ಕೊಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು. 6 ಅಲ್ಲಿ ಹೋರೇನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆ ದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೊಲೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. 7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ

ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರಿಬಾ ಎಂತಲೂ ಹೆಸರಿಟ್ಟನು. 8 ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು. 9 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು. 10 ಮೋಶೆಯು ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಎರಿ ಹೋದರು. 11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು. 12 ಮೋಶೆಯು ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿದದೆ ಇದ್ದರು. 13 ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಲರನ್ನು ಖಡ್ಗದಿಂದ ಸೋಲಿಸಿದನು. 14 ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು. 15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸಿ” ಎಂದು ಹೆಸರಿಟ್ಟನು. 16 ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನದತ್ತೆ ಬಿರೋದವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಡೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.

18 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ಯೋವನು ಕೇಳಿದನು. 2 ಆಗ ಮೋಶೆಯು ಮಾವನಾದ ಇತ್ಯೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು. 3 ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು. 4 ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯಜರ್” ಎಂದು ಹೆಸರಿಟ್ಟನು. 5 ಮೋಶೆಯ ಮಾವನಾದ ಇತ್ಯೋವನು ಮೋಶೆಯ ಮಕ್ಕಳನ್ನು ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು. 6 ಅವನು ಮೋಶೆಗೆ, “ನಿನ್ನ ಮಾವನಾದ ಇತ್ಯೋವನಾದ ನಾನು ನಿನ್ನ ಹೆಂಡತಿಯನ್ನು ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು. 7 ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುಂದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು. 8 ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು. 9 ಯೆಹೋವನು ಐಗುಪ್ತರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ಯೋವನು ಸಂತೋಷ ಪಟ್ಟನು. 10 ಇತ್ಯೋವನು, “ಐಗುಪ್ತರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ

ಸ್ತೋತ್ರವಾಗಲಿ. 11 ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು. 12 ಇದಲ್ಲದೆ ಮೋಶೆಯ ಮಾವನಾದ ಇತ್ಯೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು. 13 ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು. 14 ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕತ್ವ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು. 15 ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ. 16 ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು. 17 ಅದನ್ನು ಕೇಳಿ ಮೋಶೆಯು ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ. 18 ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ. 19 ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು. 20 ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು. 21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ಥರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. 22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು. 23 ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು. 24 ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು. 25 ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. 26 ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು. 27 ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.

19 ಇಸ್ರಾಯೇಲರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯ ಮರುಭೂಮಿಗೆ ಬಂದರು. 2 ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯ ಬಿಟ್ಟಕ್ಕೆ ಎದುರಾಗಿ ಇಳಿದುಕೊಂಡರು. 3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ

ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು. 4 'ನಾನು ಐಗುಪ್ತರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. 5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ. 6 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ' ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ' ಅಂದನು. 7 ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. 8 ಜನರೆಲ್ಲರೂ ಒಗ್ಗಟ್ಟಾಗಿ, "ಯೆಹೋವನು ಹೇಳಿದಂತೆಯೇ ಮಾಡುವೆವು" ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು. 9 ಯೆಹೋವನು ಮೋಶೆಗೆ, "ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ" ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು. 10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, "ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು, 11 ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು. 12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, 'ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗೃತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.' 13 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು" ಎಂದು ಹೇಳು ಎಂದನು. 14 ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು. 15 ಆಗ ಮೋಶೆ ಜನರಿಗೆ, "ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು" ಎಂದು ಹೇಳಿದನು. 16 ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾಮರ್ಗಿಲು, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು. 17 ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು. 18 ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಅದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಅವರಿಸಿಕೊಂಡಿತು. ಆ ಹೊಗೆ ಅವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. 19 ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು. 20 ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು. 21 ಆಗ ಯೆಹೋವನು ಮೋಶೆಗೆ, "ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು. 22 ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು" ಎಂದು ಹೇಳಿದನು. 23 ಅದಕ್ಕೆ ಮೋಶೆ ಯೆಹೋವನಿಗೆ, "ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ, ಯಾಕೆಂದರೆ 'ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು'"

ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು. 24 ಯೆಹೋವನು ಮೋಶೆಗೆ, "ನೀನು ಇಳಿದುಹೋಗಿ ಆರೋಹನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಅದರ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೆ ಸಂಹಾರ ಮಾಡುವೆನು" ಎಂದು ಹೇಳಿದನು. 25 ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.

20 ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು: 2 "ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ 'ನಾನೇ ನಿನ್ನ ದೇವರು' 3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. 4 "ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. 5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಅದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು. 6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೂ ಸಾವಿರ ತಲೆಗಳವರೆಗೆ ದಯೆತೋರಿಸುವೆನು. 7 ನಿನ್ನ ದೇವರಾದ ಯೆಹೋವನ ಹೆಸರನ್ನು ಆಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಆಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. 8 "ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು. 9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು. 10 ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅಸ್ತದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು. 11 ಆರು ದಿನಗಳಲ್ಲಿ ಯೆಹೋವನು ಭೂಮಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಅದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. 12 "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ. 13 "ಕೊಲೆ ಮಾಡಬಾರದು. 14 "ವ್ಯಭಿಚಾರಮಾಡಬಾರದು. 15 "ಕದಿಯಬಾರದು. 16 "ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. 17 "ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು." 18 ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು. 19 ಅವರು ಮೋಶೆಗೆ, "ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ" ಎಂದು ಹೇಳಿದರು. 20 ಅದಕ್ಕೆ ಮೋಶೆಯು ಜನರಿಗೆ, "ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ" ಎಂದನು. 21 ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿನ ಆ ಕಾಗೇತ್ತಲಿನ ಸಮೀಪಕ್ಕೆ ಹೋದನು. 22 ಯೆಹೋವನು ಮೋಶೆಗೆ ಹೀಗಿಂದನು, "ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; 'ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ. 23 ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ. 24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ

ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ಅದರ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಅರ್ಪಿಸಬೇಕೆಂದು ನಾನು. 25 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು. 26 ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಿಲುಗಳನ್ನು ಬಳಸಿ ಅದನ್ನು ಹತ್ತಬಾರದು” ಎಂದು ಆಜ್ಞಾಪಿಸಿದನು.

21 “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ; 2 “ನಿಮ್ಮಲ್ಲಿ ಯಾರಾದರೂ ಇಬ್ರಿಯನ್ನರನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. 3 ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು. 4 ಅವನ ಯಜಮಾನನು ಅವನಿಗೆ ಮದುವೆಯಾದಾಗಿದ್ದರೆ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತುಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.” 5 ಅದರ ದಾಸನು, “ನಾನು ನನ್ನ ಯಜಮಾನನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಅದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸ್ಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ, 6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುಪು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳಿಂದಿಂ ಬುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು. 7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು. 8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. 9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು. 10 ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು. 11 ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು. 12 ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು. 13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು. 14 ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು. 15 ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಬೇಕು. 16 ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು. 17 ತಂದೆಯನ್ನಾಗಲಿ ತಾಯಿಯನ್ನಾಗಲಿ ಶರಿಸುವವನಿಗೆ ಮರಣಶಿಕ್ಷೆಯಾಗಬೇಕು. 18 ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, 19 ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು.

ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು. 20 ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೊಲೆನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು. 21 ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಬೇಕು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ. 22 ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಳು ತಗಲಿದ್ದರಿಂದ ಅವಳಿಗೆ ಗರ್ಭಸ್ತಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು. 23 ಬೇರೆ ಹಾನಿಯಾದ ಪಕ್ಷದಲ್ಲಿ ಪಾಣಕ್ಕೆ ಪ್ರತಿಯಾಗಿ ಪಾಣವನ್ನು ಕೊಡಬೇಕು. 24 ಕಣ್ಣಿಗೆ ಕಣ್ಣನ್ನು, ಹಲ್ಲೆಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು 25 ಬರಗಿ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಳಿಗೆ ಏಳನ್ನು ಪ್ರತಿಯಾಗಿ ಕೊಡಬೇಕು. 26 ಯಾವುದಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು. 27 ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು. 28 ಯಾವುದಾದರೂ ಒಂದು ಮತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನುವಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. 29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದಿದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು. 30 ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪಾಣವನ್ನು ಉಳಿಸಿಕೊಳ್ಳಲಿ. 31 ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. 32 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. 33 ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೆ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ, 34 ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. 35 ಒಬ್ಬನು ಎತ್ತು ಮತ್ತೊಬ್ಬನು ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು. 36 ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದಿದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.

22 ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ಯರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು. 2 ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. 3 ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ವಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು. 4 ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ

ಕದ್ವವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು. 5 ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು. 6 ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು. 7 ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು. 8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. 9 ಮಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು. 10 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ, 11 ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ. 12 ಆದರೆ ಆ ಪಶುವು ಅವನ ಬಳಿಯಿಂದ ಕಳೆವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು. 13 ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ. 14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು. 15 ಯಜಮಾನನು ಅದರ ಹತ್ತಿರದಲ್ಲೇ ಇದ್ದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಲಂಚವಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು. 16 ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು. 17 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು. 18 ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು. 19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು. 20 ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು. 21 ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದಿರಲ್ಲವೇ? 22 ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು. 23 ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿರುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿ. 24 ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. 25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ತಿಯನ್ನು ಕೇಳಬಾರದು. 26 ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನ ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.

27 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದಿಕ್ಕೊಂಡು ಮಲಗಬೇಕು? ಅವನು ನನಗೆ ಮೊರೆಯುಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು. 28 ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು. 29 ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು. 30 ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. 31 ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಅದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.

23 ಸುಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳು ಸಾಕ್ಷಿಯನ್ನು ಹೇಳಬಾರದು. 2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಅದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. 3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು. 4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು. 5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು. 6 ನಿಮ್ಮಲ್ಲಿರುವ ಬಡವರ ನ್ಯಾಯಕ್ಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು. 7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿಪರನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ. 8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಗಳನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ. 9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವೃದ್ಧಿಯನ್ನು ತಿಳಿದವರಾಗಿದ್ದೀರಿ. 10 ಅರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ. 11 ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳಿದ ಬೆಳೆಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೆ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು. 12 ಅರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ. 13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು. 14 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು. 15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ, ನಾನು ನಿಮಗೆ ಅಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು. 16 ಅದಲ್ಲದೆ ನೀ ಬ್ರಿಡ್ಡ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿಹಬ್ಬವನ್ನು ಆಚರಿಸಬೇಕು. 17 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು. 18 ನನಗೆ ಯಜ್ಞವನ್ನು ಮಾಡುವಾಗ

ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ಕಂಬಗಳನ್ನು ಸ್ಥಾಪನೆಮಾಡಿಸಿದನು. 5 ಇಸ್ರಾಯೇಲರ ಯೌವನಸ್ಥರಿಗೆ ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಮರುದಿನದವರೆಗೆ ಇಡಲೇಬಾರದು. 19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. 20 ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ. 21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು. 22 ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. 23 ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜಿಯರು, ಕಾನಾನ್ಯರು, ಹಿವಿಯರು, ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು. 24 ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು. 25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ಯಪಾನಗಳನ್ನು ಅತೀವದರಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು. 26 ನಿಮ್ಮ ದೇಶದಲ್ಲಿ ಗರ್ಭಪಾತವಾಗಿಲಿ, ಬಂಜಿತನವಾಗಿಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು. 27 ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳಲ್ಲೂ ಓಡಿಹೋಗುವಂತೆ ಮಾಡುವೆನು. 28 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. 29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು. 30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು. 31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಕರಾವಳಿಯಿಂದ ಯೂಫ್ರೇಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೀಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ. 32 ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. 33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.

24 ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು. 2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು. 3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. 4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ

ಕಂಬಗಳನ್ನು ಸ್ಥಾಪನೆಮಾಡಿಸಿದನು. 5 ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು. 6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟೆಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು. 7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. 8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುತಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು. 9 ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು. 10 ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು. 11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ಯಪಾನಗಳನ್ನು ತೆಗೆದುಕೊಂಡರು. 12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಲಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. 13 ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು. 14 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. 15 ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು. 16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. 17 ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. 18 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ಲತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 2 “ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು. 3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು, 4 ನೀಲಿ, ನೇರಳೆ, ರಕ್ತಗೊಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ, 5 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ, 6 ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ, 7 ಮಹಾಯಾಜಕನ ಕವಚಕ್ಕೆ ಹಾಗೂ ಎದ್ದೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ. 8 “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು. 9 ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು. 10 “ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುಮೆರೆ ಮೊಳ ಉದ್ದವು, ಒಂದುಮೆರೆ ಮೊಳ ಅಗಲವು ಹಾಗೂ ಒಂದುಮೆರೆ ಮೊಳ ಎತ್ತರವು ಆಗಿರಬೇಕು. 11 ಚೊಕ್ಕ

ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. 12 ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು. 13 ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, 14 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. 15 ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು. 16 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು. 17 ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು. 18 ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರಂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು. 19 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರಂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು. 20 ಆ ಕೆರಂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು. 21 ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು 22 ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರಂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು. 23 “ನೀನು ಜಾಲೀಮರದಿಂದ ಒಂದು ಮೆಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು. 24 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. 25 ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು. 26 ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು. 27 ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. 28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಹವುಗಳಿಂದಲೇ ಮೇಜನ್ನು ಎತ್ತಬೇಕು. 29 ಮೇಜಿನ ಮೇಲಿಡಬೇಕಾದ ಪರಿವಾಣಗಳನ್ನು ಧೂಪಾರತಿಗಳನ್ನು ಹೂಜಿಗಳನ್ನು ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟೆಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು. 30 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮುಖದಲ್ಲಿಯೇ ಇಟ್ಟಿರಬೇಕು. 31 “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಬೆಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು. 32 ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು. 33 ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು. 34 ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಚಗಳೂ, ಪುಷ್ಪಗಳೂ, ಮೊಗ್ಗುಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು. 35 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು. 36 ಪುಷ್ಪಪಾತ್ರಿಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು. 37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹೆಚ್ಚಿರಬೇಕು. 38 ದೀಪದ ಕುಡಿತೆಗೆಯುವ ಕತ್ತರಿಗಳೂ,

ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟೆಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು. 39 ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತೂ ಚೊಕ್ಕ ಬಂಗಾರವಾಗಿರಬೇಕು. 40 ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನೂ ಬಚ್ಚಿಕೊಂಡು ಮಾಡಿಸಬೇಕು.”

26 ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗಂಪು ವರ್ಣಗಳ ದಾರದಿಂದ ಕೆರಂಬಿಗಳನ್ನು ನೇಯ್ದುಂಥದ ಕಸೂತಿ ಹಾಕಿಸಬೇಕು. 2 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಆಕೃತಿಯಾಗಿರಬೇಕು. 3 ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು. 4 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು. 5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು. 6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು. 7 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಅಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು. 8 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಆಕೃತಿಯಾಗಿರಬೇಕು. 9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು. 10 ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು. 11 ತಾವುದು ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು. 12 ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. 13 ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು. 14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ದೊಡಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ದೊಡಿಕೆಯನ್ನು ಮಾಡಿಸಬೇಕು. 15 ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು. 16 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದುವರೆ ಮೊಳ ಅಗಲವಾಗಿಯೂ ಇರಬೇಕು. 17 ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು. 18 ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು. 19 ನಲ್ಲತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು. 20 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು, 21 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು. 22 ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು. 23 ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. 24 ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳಿಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು. 25 ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು. 26 ಜಾಲೀಮರದಿಂದ ಅಸುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು

ಕಡೆಯ ಚೌಕಟ್ಟುಗಳಿಗೂ, 27 ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅನುಗಳನ್ನು ಮಾಡಿಸಬೇಕು. 28 ಚೌಕಟ್ಟುಗಳ ಮಧ್ಯದಲ್ಲಿರುವ ಅನುಗಳನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು. 29 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅನುಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅನುಗಳಿಗನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. 30 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು. 31 ನೀಲಿ, ನೇರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು. 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಂಬಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು. 33 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು. 34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು. 35 ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು. 36 ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು. 37 ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.

27 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಪ್ಪೆಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು. 2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು. 3 ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಚಮಚಗಳನ್ನೂ ಹಾಗೂ ಅಗ್ನಿಪಿಣ್ಣೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು. 4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು. 5 ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು. 6 ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು. 7 ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು. 8 ಆ ಯಜ್ಞವೇದಿಯನ್ನು ಹಲಗಲಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ಆ ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು. 9 ಕೆಲಸಕ್ಕಾಗಿ ಉಪಯೋಗಿಸಬೇಕು. 6 ಏಪ್ರೋದೇಂಬ ಕವಚವನ್ನು ನಯವಾಗಿ ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು. 10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು. 11 ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.

12 ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು. 13 ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು. 14 ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು. 15 ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು. 16 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು. 17 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. 18 ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು. 19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟೆಗಳೂ, ಅಂಗಳದ ಗೂಟೆಗಳೂ ತಾಮ್ರದವುಗಳಾಗಿರಬೇಕು. 20 ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು. 21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲೆತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

28 ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ. 2 ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಲಂಛನಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು. 3 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಜ್ಞೆನಾಗುವನು. 4 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು. 5 ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು ಹಾಗೂ ನಾರಿನ ಬಟ್ಟೆಯನ್ನು 9 ಕೆಲಸಕ್ಕಾಗಿ ಉಪಯೋಗಿಸಬೇಕು. 6 ಏಪ್ರೋದೇಂಬ ಕವಚವನ್ನು ನಯವಾಗಿ ಹೊಸದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು. 7 ಆ ಕವಚಕ್ಕೆ ಹೆಗೆಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು. 8 ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು. 9 ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ

ಹೆಸರುಗಳನ್ನು ಕೆತ್ತಿಸಬೇಕು. 10 ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು. 11 ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು. 12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗಲೂ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು. 13 ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು. 14 ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಟಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು. 15 ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸದ ಹತ್ತಿಯ ದಾರದಿಂದ ಮಾಡಿಸಬೇಕು. 16 ಅದು ಒಂದು ಗೇಣುದ್ರವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚಿಕವಾಗಿರಬೇಕು. 17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಕರಾಗ ಮತ್ತು ಸ್ವಟಿಕಗಳು ಇರಬೇಕು. 18 ಎರಡನೆಯ ಸಾಲಿನಲ್ಲಿ ಪಚ್ಚಿ, ನೀಲರತ್ನ ಮತ್ತು ವಜ್ರಗಳಿರಬೇಕು. 19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು. 20 ನಾಲ್ಕನೆಯ ಸಾಲಿನಲ್ಲಿ ಪಿತರತ್ನ, ಬೆರುಲ್ಲ, ವೈಡೂಯಿಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು. 21 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. 22 ಅದಲ್ಲದೆ ಆ ಪದಕದ ಮೇಲ್ಭಾಗದಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಟಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು. 23 ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು. 24 ಆ ಎರಡು ಸರಪಟಿಗಳನ್ನು ಎದೆಯ ಪದಕದ ಕವಚದ ಮೂಲೆಗಳಲ್ಲಿರುವ ಕೊಂಡಿಗಳಿಗೆ ಸಿಕ್ಕಿಸಬೇಕು. 25 ಆ ಸರಪಟಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು. 26 ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲಿ ಇಡಿಸಬೇಕು. 27 ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಭಾಗದಲ್ಲಿ ಇರಿಸಬೇಕು. 28 ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಭಾಗದಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು. 29 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗಲೂ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು. 30 ದೈವನಿರ್ಣಯವನ್ನು ತಿಳಿಸುವ ಊರಾಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. 31 ಮಹಾಯಾಜನನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು. 32 ತಲೆತೊರಿಸುವುದಕ್ಕೆ ಅದರಲ್ಲಿ ಸಂದು

ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು. 33 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು. 34 ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು. 35 ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು. 36 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಶಿಲೆಯನ್ನು ಕೆತ್ತಿಸಬೇಕು. 37 ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು. 38 ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹೆಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು. 39 ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. 40 ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು. 41 ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಜ್ಞಾನದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಬೇಕು. 42 ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು. 43 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.

29 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು. 2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋರಿಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ, 3 ಗೊದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು. 4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು. 5 ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ, 6 ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ, 7 ಅಭಿಷೇಕತ್ವಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು. 8 ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ 9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು. 10 ತರುವಾಯ

ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಅರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. 11 ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು. 12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು. 13 ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. 14 ಹೋರಿಯ ಮಾಂಸವನ್ನು ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ. 15 ತರುವಾಯ ನೀನು ಆ ಟಿಗರುಗಳಲ್ಲಿ ಒಂದನ್ನು ತೆಗೆದುಕೊಂಡು ಅರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 16 ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು. 17 ಆ ನಂತರ ನೀನು ಆ ಟಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ ತಲೆಯನ್ನೂ ಒಟ್ಟಿಗೆ ಇಡಬೇಕು. 18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ. 19 ಆ ಮೇಲೆ ನೀನು ಎರಡನೆಯ ಟಿಗರನ್ನು ತೆಗೆದುಕೊಂಡು ಅರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 20 ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಅರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬರಳಿಗೂ, ಬಲಗಾಲಿನ ಹೆಬ್ಬರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. 21 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಅರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು. 22 ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಿಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು. 23 ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು, 24 ಅವುಗಳನ್ನೆಲ್ಲಾ ಅರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು. 25 ಅಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ. 26 ಮತ್ತು ಅರೋನನ ಪಟ್ಟಾಭಿಷೇಕಕ್ಕಾಗಿ ಪ್ರತಿಷ್ಠಿಸಿದ ಟಿಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ. 27 ಅರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಿಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು. 28 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಅರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗಲೂ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. 29 ಅರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು. 30 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಾಸ್ತ್ರನಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸದಿರಬೇಕು ಏಕೆ

ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. 31 ಅರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಿಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು. 32 ಅರೋನನೂ ಅವನ ಮಕ್ಕಳೂ ಆ ಟಿಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು. 33 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು. 34 ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು. 35 ನಾನು ನಿನಗೆ ಅಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಅರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು. 36 ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು. 37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. 38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು. 39 ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು. 40 ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರೆಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು. 41 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತೊಲೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಪಾಸನೆಯ ಹೋಮವಾಗಿರುವುದು. 42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು. 43 ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು. 44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಅರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು. 45 ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು. 46 ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಏಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.

30 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೇಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು. 2 ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚಿಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು. 3 ಅದರ ಮೇಲ್ಭಾಗಕ್ಕೆ ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು. 4 ಅದರ

ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳಿಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು. 5 ಆ ಕಂಬಗಳನ್ನು ಜಾಲೇಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. 6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು. 7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ 8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು. 9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಬಾರದು. 10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” 11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 12 “ನೀನು ಇಸ್ರಾಯೇಲರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಡೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು. 13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇಲೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. 14 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. 15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐವ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. 16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಛಾಪಕವಾಗಿರುವುದು.” 17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. 20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು. 21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.” 22 ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ, 23 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇಲೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ, 24 ಐನೂರು ಸುಗಂಧವಾದ ಚೆಕ್ಕೆ ಮತ್ತು ಒಂದು ಹೀನ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು, 25 ಸುಗಂಧ ದ್ರವ್ಯಕಾರದ ಪದ್ಧತಿಯ ಮೇಲೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು. 26 ಅದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, 27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು, 28 ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು

ಹಾಗೂ ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು. 29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. 30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.” 31 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. 32 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇಲೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು. 33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” 34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಷ್ಟವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು, 35 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು. 36 ಅದರಲ್ಲಿ ಸ್ವಲ್ಪವನ್ನು ಪುಡಿಯಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದು ನೀವು ಭಾವಿಸಬೇಕು. 37 ನೀವು ಆ ಧೂಪದ್ರವ್ಯದ ವಿಧಾನದ ಮೇಲೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು. 38 ಸುವಾಸನಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”

31 ಯೆಹೋವನು ಮೋಶೆಗೆ ಹೀಗೆಂದನು, 2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಜಲೇಲನಿಂಬುವವನನ್ನು ಹೆಸರು ಹಿಡಿದು ಕರೆದಿದ್ದೇನೆ. 3 ಕಲಾತ್ಯಕವಾದ ವಿನಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗೂ ತಾಮ್ರಗಳಿಂದ ಕೆಲಸ ಮಾಡುವುದಕ್ಕೂ, 4 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ, 5 ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿಧಿ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ. 6 ಅವನೊಂದಿಗೆ ದಾನ ಕುಲದವನಾದ ಅಹೀಸಾಮಾಶನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ. 7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, 8 ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು, 9 ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ, 10 ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು, 11 ಅಭಿಷೇಕತೈಲ ಮತ್ತು ಪವಿತ್ರಸ್ನಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.” 12 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು, 13 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ಶುದ್ಧೀಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯೆ ಇರುವ ಗುರುತು. 14 ಅದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ

ತೆಗೆದುಹಾಕಬೇಕು. 15 ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು. 16 ಅದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. 17 ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ? 18 ಯೆಹೋವನು ಸೀನಾಯ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಅ ಎರಡು ಅಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

32 ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಂಡು ಏಕೆಂದರೆ ಏಗ್ಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ.” ಎಂದು ಹೇಳಿದರು. 2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡೆಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು. 3 ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು. 4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕಿರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಏಗ್ಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದನು. 5 ಆರೋನನು ಅದನ್ನು ನೋಡಿದಾಗ ಹೋರಿಕಿರುವಿಗೆ ಎದುರಾಗಿ ಬಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು. 6 ಅದುದರಿಂದ ಮರುದಿನದಲ್ಲಿ ಜನರು ಬೆಳಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಅಮೇಲೆ ಕುಣಿದಾಡಲು ಎದ್ದರು. 7 ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಏಗ್ಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. 8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದು ಹೋರಿಕಿರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲರೇ ನೋಡಿರಿ ಇದೇ ನಿಮ್ಮನ್ನು ಏಗ್ಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು. 9 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ 10 ಅದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಂಗು ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. 11 ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಏಗ್ಗುಪ್ತದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದಿರುವಿರುವುದೇಕೆ? 12 ಏಗ್ಗುಪ್ತರು ನಿನ್ನ ವಿಷಮದ್ದದಲ್ಲಿ ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇಕೆ?” ನೀನು ರೋಷಾಂಗಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ. 13 ನಿನ್ನ ಸೇವಕರಾದ ಅಬ್ರಾಮ್, ಇಸಾಕ್

ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು. 14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು. 15 ಅಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು. 16 ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು. 17 ಇಸ್ರಾಯೇಲರು ಉತ್ಸಾಹದಿಂದ ಕೂಡುತ್ತಾ ಇರಲಾಗಿ ಯೆಹೋವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಎದ್ದುದ್ದನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು. 18 ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು. 19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕಿರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು. 20 ಜನರು ಮಾಡಿಸಿಕೊಂಡಿದ್ದ ಹೋರಿಕಿರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು. 21 ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು, 22 ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾವದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ? 23 ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಂಡು, ಏಗ್ಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು. 24 ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕಿರುವಿನ ರೂಪವು ಉಂಟಾಯಿತು” ಅಂದನು. 25 ಮೋಶೆಯು ಜನರ ಅಂಕ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ತದವಾಯಿತು, 26 ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು. 27 ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು. 28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು. 29 ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಅದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು. 30 ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬಿಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ”

ಎಂದು ಹೇಳಿದನು. 31 ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ. 32 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. 33 ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು. 34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.” 35 ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.

33 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಏಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು. 2 ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನ್ಯಾರನ್ನು ಅಮೋರಿಯರನ್ನು ಹಿತ್ತಿಯರನ್ನು ಪೆರಿಜಿಯರನ್ನು ಹಿವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು. 3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಕರಿಸಿಬಿಟ್ಟೇನು” ಅಂದನು. 4 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. 5 ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು.” ಅಂದನು. 6 ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. 7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು. 8 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು. 9 ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು. 10 ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡಗುಳುತ್ತಿದ್ದರು. 11 ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಅನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ತನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ. 12 ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು” ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು

ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. 13 ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. 14 ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು. 15 ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಿಗೊಡಿಸಬೇಡ. 16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. 17 ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು. 18 ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು. 19 ಸರ್ವೋತ್ತಮವುತ್ಥವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು. 20 ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ, ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು. 21 ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು. 22 ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು. 23 ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವೆಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.

34 ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. 2 ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು. 3 ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಿಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು. 4 ಆದಕಾರಣ ಮೋಶೆಯ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಬೆಟ್ಟವನ್ನು ಹತ್ತಿದನು. 5 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. 6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳು, ಕೃಪಾಳು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; 7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸಿದ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು

ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ. 8 ಮೋಶೆ ತ್ವರಿತಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ, 9 “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು. 10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರಲ್ಲರೂ ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ. 11 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೇಕಿಯರನ್ನು ಕಾನಾನ್ಯರನ್ನು ಹಿತ್ತಿಯರನ್ನು ಪೆರಿಜಿಯರನ್ನು ಹಿತ್ತಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು. 12 ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು. 13 ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡೆವಿ ಅವರ ಕಲ್ಪಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. 14 ಏಕೆಂದರೆ ತೀಕ್ಷ್ಣೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸಿದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು. 15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು, 16 ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ನದೇವರುಗಳ ಪೂಜೆ ಎಂಬ ವೈಭವಕ್ಕೆ ಎಳೆದಾರು, ಎಚ್ಚರಿಕೆ. 17 ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು. 18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಏಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ? 19 “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಜೊಡ್ಡಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ. 20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೋಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. 21 “ಅರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು. 22 “ಗೋರಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಕ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು. 23 ವರ್ಷಕ್ಕೆ ಮೂರಾರ್ತಿಕೆ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು. 24 ನಾನು ನಿಮ್ಮ ಎದುರಿನಿಂದ ಅನ್ನಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾರ್ತಿಕೆ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ. 25 “ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಶುದಲ್ಲಿ ನೀವು

ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು. 26 ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಅಡುಮರಿಯನ್ನು ಆದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” 27 ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಆಜ್ಞಾಪಿಸಿದನು. 28 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ಲತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಅಜ್ಜಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. 29 ಮೋಶೆಯು ಆಜ್ಞಾಪಿಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಆ ಪ್ರಭಾವವು ಅವನಿಗೆ ತಿಳಿದಿರಲಿಲ್ಲ. 30 ಮೋಶೆಯು ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು. 31 ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು. 32 ತರುವಾಯ ಇಸ್ರಾಯೇಲರಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಅಜ್ಜಗಳನ್ನೆಲ್ಲಾ ಅವರಿಗೆ ತಿಳಿಸಿದನು. 33 ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು. 34 ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು. 35 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.

35 ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ. 2 ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು; 3 ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು. 4 ಮೋಶೆಯು ಇಸ್ರಾಯೇಲರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ, 5 ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು, 6 ನೀಲಿ, ನೇರಳೆ, ಕಡುಗಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಲಣ್ಣೆಯ ಬಟ್ಟೆಗಳು, 7 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೇಮರವು, ದೀಪಕ್ಕೆ ಬೇಕಾದ ಎಣ್ಣೆಯು, 8 ಅಭಿಷೇಕಕ್ಕೆಲ್ಲ ಮತ್ತೆ ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, 9 ಏಫೋದ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗೂ ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ. 10 “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. 11 ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ದೊಡೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, 12 ಆಜ್ಞಾಪಿಸನಗಳ ಮಂಜೂಷ,

ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ, 13 ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು, 14 ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, 15 ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ, 16 ಯಜ್ಞವೇದಿ, ಅದರ ತಾಮ್ರದ ಜಾಲಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ, 17 ಅಂಗಳದ ತೆರೆಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ, 18 ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು, 19 ಪವಿತ್ರಸ್ನಾನದ ಸೇವಿಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು. 20 ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು. 21 ಯಾಕೆಂದರೆ ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿದ್ದೋ ಅವರೆಲ್ಲರೂ ಬಂದು ದೇವತರ್ಪನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತುಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು. 22 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು. 23 ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಿಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು. 24 ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ಯೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರದಿತ್ಯೋ ಅವರು ಅದನ್ನು ತಂದುಕೊಟ್ಟರು. 25 ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯು ಆ ನೂಲನ್ನು ತಂದುಕೊಟ್ಟರು. 26 ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯು ತಂದುಕೊಟ್ಟರು. 27 ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು, 28 ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು. 29 ಮೋಶೆಯ ಹೂಲಕ ಯೆಹೋವನು ಅಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು. 30 ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಜಲೇಲನುಬವನನ್ನು ಹೆಸರು ಹಿಡಿದು ಕರೆದಿದ್ದಾನೆ. 31 ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ, 32 ರತ್ನಗಳನ್ನು ಕೆತ್ತುವುದಕ್ಕೂ ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ, 33 ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ. 34 ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ. 35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”

36 “ಬೆಜಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು

ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಅಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು. 2 ಬೆಜಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು. 3 ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು. 4 ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು, 5 ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಅಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು. 6 ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. 7 ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು. 8 ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸದೇ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯುವವರೆಂತೆ ಕರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು. 9 ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು. 10 ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು. 11 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ 12 ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು. 13 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು. 14 ಬೆಜಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು. 15 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು. 16 ಅವು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಅರು ಪರದೆಗಳನ್ನೂ ಒಂದಾಗಿ ಜೋಡಿಸಿದರು. 17 ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು. 18 ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು. 19 ಅದಲ್ಲದೆ ಹದಮಾಡಿರುವ ಟಿಗರಿನ ತೊಗಲುಗಳಿಂದ ಒಂದು ಮೇಲ್ದೊಡಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ದೊಡಿಕೆಯನ್ನೂ ಮಾಡಿದರು. 20 ಗುಡಾರಕ್ಕೆ ಜಾಲೀಮರದಿಂದ ನೆಟ್ಟಿಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು. 21 ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು; 22 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು. 23 ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು; 24 ನಲ್ಲತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು. 25 ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು 26 ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ಲತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿದರು. 27 ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಅರು ಚೌಕಟ್ಟುಗಳನ್ನು ಮಾಡಿದರು. 28 ಗುಡಾರದ

ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು. 29 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳಿಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು. 30 ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು. 31 ಜಾಲೀಮರದಿಂದ ಅಗುಳಿಗಳನ್ನು ಮಾಡಿದರು. 32 ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು. 33 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು. 34 ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳಿಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು. 35 ನಯವಾಗಿ ಹೊಸದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು. 36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು. 37 ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು. 38 ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾವುದಿಂದ ಮಾಡಿದರು.

37 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು. 2 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು. 3 ನಾಲ್ಕು ಬಂಗಾರದ ಬಳಿಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳಿಗಳನ್ನು ಇರಿಸಿದನು. 4 ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. 5 ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾಶ್ವರ್ಥಗಳಲ್ಲಿರುವ ಬಳಿಗಳಲ್ಲಿ ಅದನ್ನು ಸಿಕ್ಕಿಸಿದನು. 6 ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು. 7 ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸೆಕೆಲಸದಿಂದ ಮಾಡಿಸಿದನು. 8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು. 9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುದಾಗಿ ಕೃಪಾಸನವನ್ನು ನೋಡುತ್ತಿದ್ದವು. 10 ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. 11 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು. 12 ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗೆಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು. 13 ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳಿಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು. 14 ಆ ಬಳಿಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು. 15 ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. 16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ

ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. 17 ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸೆಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು. 18 ಕಂಬದ ಒಂದೊಂದು ಪಾಶ್ವರ್ಥದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು. 19 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು. 20 ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು. 21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು. 22 ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು. 23 ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುದಿಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. 24 ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. 25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚಿಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು. 26 ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು. 27 ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾಶ್ವರ್ಥ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳಿಗಳನ್ನು ಜೋಡಿಸಿದನು. 28 ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು. 29 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಭಿಷೇಕಕ್ಕೆಲವನ್ನೂ ಪರಿವಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರಿ ಧಾಸ್ಯದ ಪ್ರಕಾರವೇ ತಯಾರಿಸಿದನು.

38 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚಿಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. 2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು. 3 ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ನಿಪ್ರಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು. 4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು. 5 ಯಜ್ಞವೇದಿಯನ್ನು ಏತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳಿಗಳನ್ನು ಎರಕಹೊಯಿಸಿದನು. 6 ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು. 7 ಎರಡು ಬದಿಗಳಲ್ಲಿರುವ ಬಳಿಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು. 8 ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ

ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು. 9 ಗುಡಾರಕ್ಕೆ ಅಂಗಗಳನ್ನು ಮಾಡಿಸಿದನು. ಆ ಅಂಗಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು. 10 ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. 11 ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. 12 ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು. 13 ಪೂರ್ವದಿಕ್ಕಿನಲ್ಲಿಯೂ ಅಂಗಗಳದ ಅಗಲವು ಐವತ್ತು ಮೊಳವಾಗಿತ್ತು. 14 ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು. 16 ಅಂಗಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು; 17 ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು. 18 ಅಂಗಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಗಳದ ಮಿಕ್ಕ ಪರದೆಗಳಂತೆ ಐದು ಮೊಳ. 19 ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು. 20 ಗುಡಾರದ ಗೂಟಿಗಳೂ ಅಂಗಗಳದ ಗೂಟಿಗಳೂ ತಾಮ್ರದವುಗಳಾಗಿದ್ದವು. 21 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಬುರ್ಜು ವೆಚ್ಚಗಳು. 22 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿನ ಮಗನೂ ಆಗಿದ್ದ ಬೆಜಲೇಲನೇ ಮಾಡಿದನು. 23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗೂ ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು. 24 ದೇವಮಂದಿರದ ಸಕಲವಿದ್ದವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್. 25 ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೊಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗೂ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್. 26 ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು "ಬೆಕಾ" ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಅರು ಲಕ್ಷದ ಮೂರು ಸಾವಿರದ ಐನೂರು ಐವತ್ತು ಮಂದಿಯಾಗಿತ್ತು. 27 ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು. 28 ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ

ತಗಡುಗಳನ್ನು ಹೊದಿಸಿದರು. 29 ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು. 30 ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು, 31 ಅಂಗಗಳದ ಗದ್ದಿಗೆಕಲ್ಲುಗಳನ್ನು, ಅಂಗಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗೂ ಗುಡಾರದ ಮತ್ತು ಅಂಗಗಳದ ಎಲ್ಲಾ ಗೂಟಿಗಳನ್ನು ಮಾಡಿದನು.

39 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತುಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತುಗಳನ್ನೂ ಮಾಡಿದರು. 2 ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸಿದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು. 3 ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಿಡು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು. 4 ಏಫೋದ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು. 5 ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸಿದ ಹತ್ತಿಯ ಬಟ್ಟೆಯಿಂದಲೂ, ಚಿನ್ನದ ದಾರಗಳಿಂದಲೂ ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. 6 ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಅ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು. 7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. 8 ಏಫೋದ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು. 9 ಅದು ಚಚ್ಚಿಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳಿಗಿಳಿದಿದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು. 10 ಅದರ ಮುಂಭಾಗದಲ್ಲಿ ನಾಲ್ಕು ಸಾಲಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಪರಾಗ ಮತ್ತು ಸ್ಫಟಿಕಗಳು. 11 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು. 12 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು. 13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಳ್ಳಿ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು. 14 ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು. 15 ಎದೆಪದಕದ ಮೇಲ್ದಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಟಿಗಳನ್ನು ನೇಯ್ದು ಕೆಲಸದಿಂದ ಮಾಡಿದರು. 16 ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಅ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು. 17 ಹೆಣಿಗೆಕೆಲಸದ ಅ ಎರಡು ಚಿನ್ನದ ಸರಪಟಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು. 18 ಹೆಣಿಗೆಕೆಲಸದ ಅ ಸರಪಟಿಗಳ ಅಂಚುಗಳನ್ನು ಏಫೋದ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು. 19 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು. 20 ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ

ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು. 21 ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಇದನ್ನು ಮಾಡಿದರು. 22 ಬೆಚಲೇಲನು ಏಫೋಡ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು. 23 ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ದ ಕಸೂತಿಯನ್ನು ಹಾಕಿದನು. 24 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹೆಣ್ಣಿನಂತೆ ಚೆಂಡುಗಳನ್ನು ಮಾಡಿದರು. 25 ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು. 26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅದನ್ನು ಮಾಡಿದನು. 27 ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ, 28 ನಯವಾದ ನಾರಿನಿಂದ ಮಹಾಯಾಜನಕನ ಮುಂಡಾಸವನ್ನೂ ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು, 29 ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನು ಮಾಡಿದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅದನ್ನು ಮಾಡಿದರು. 30 ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ ಯೆಹೋವನಿಗೆ ಮೇಸಲು ಎಂಬ ಲಿಪಿಯನ್ನು ಬರೆದರು. 31 ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅದನ್ನು ಮಾಡಿದರು. 32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು. 33 ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು ಅದಕ್ಕೆ ಸಂಬಂಧಪಟ್ಟ ಉಪಕರಣಗಳಿಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, 34 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಮೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಮೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು, 35 ಅಜ್ಞಾಶಾಸನಗಳ ಮಂಜೂಷವನ್ನು ಅದರ ಕೋಲುಗಳನ್ನು, ಕೃಪಾಸನವನ್ನು, 36 ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು, 37 ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು, 38 ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುಪಾಸನೆಯುಳ್ಳ ಧೂಪವನ್ನು ಗುಡಾರದ ಬಾಗಿಲಿನ ಪರದೆಯನ್ನು, 39 ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಚಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು, 40 ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೊಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು, 41 ದೇವಮಂದಿರದೊಳಗೆ ನಡೆಯುವ ದೇವಕಾರ್ಯಗಳಿಗೆ ಅಲಂಕಾರ ವಸ್ತು ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತುಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತುಗಳನ್ನು ತಂದರು. 42 ಯೆಹೋವನು ಮೋಶೆಗೆ ಅಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು. 43 ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ

ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಅಶೀರ್ವದಿಸಿದನು.

40 ಆಗ ಯೆಹೋವನು ಮೋಶೆಗೆ, 2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು. 3 ಅಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು. 4 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು. 5 ಅಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು. 6 ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು. 7 ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು. 8 ಅಂಗಳದ ಸುತ್ತಲಿನ ಅವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು. 9 “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು. 10 ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು. 11 ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು. 12 “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ 13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು. 14 ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ 15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು. 16 ಯೆಹೋವನು ಅಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. 17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು. 18 ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. 19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಕಿ ಆ ಡೇರೆಗೆ ಮೇಲ್ಮೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಅಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. 20 ಅವನು ಅಜ್ಞಾಶಾಸನಗಳನ್ನು ಮಂಜೂಷದಲ್ಲೆಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು. 21 ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಅಜ್ಞಾಪಿಸಿದಂತೆಯೇ ಅಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. 22 ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು. 23 ಯೆಹೋವನು ಮೋಶೆಗೆ ಅಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು. 24 ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು. 25 ಯೆಹೋವನು ಮೋಶೆಗೆ ಅಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. 26 ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು. 27 ಯೆಹೋವನು ಮೋಶೆಗೆ ಅಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. 28 ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು. 29 ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ

ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು. 30 ಯೆಹೋವನು ಅಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು. 31 ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು. 32 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಅಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು. 33 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಅವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. 34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. 35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡಿದ್ದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. 36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು. 37 ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು. 38 ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.

ಯಾಜ

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು, **2** “ನೀನು ಇಸ್ರಾಯೇಲರಿಗೆ ಅಜ್ಞಾಪಿಸಬೇಕಾದದ್ದೇನೆಂದರೆ, “ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು. **3** “ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು. **4** ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು. **5** “ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು. **6** ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು. **7** ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು. **8** ಅಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. **9** ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ಣಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ. **10** “ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು. **11** ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು. **12** ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. **13** ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ಣಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ. **14** “ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು. **15** ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುಂದಿ ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು. **16** ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಕ್ಕಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು. **17** ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಬಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಅದರ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

2 “ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ

ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು. **2** ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು. **3** ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ. **4** “ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು. **5** ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟಿದ್ದಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು. **6** ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ದುಬೇಕು. ಇದು ಧಾನ್ಯನೈವೇದ್ಯವಾಗಿದೆ. **7** ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು. **8** ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು. **9** ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು. **10** ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ. **11** “ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು. **12** ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು. **13** ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಬೇಕು. **14** “ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸಿ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು. **15** ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು. **16** ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.

3 “ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು. **2** ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. **3** ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, **4** ಎರಡು ಮೂತ್ರಪಿಂಡಗಳ

ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು. 5 ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು. 6 “ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು. 7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. 8 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. 9 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, 10 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು. 11 ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು. 12 “ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. 13 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. 14 ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, 15 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು. 16 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು. 17 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ” ಅಂದನು.

4 ಯೆಹೋವನು ಮೋಶೆಗೆ ಇಂತೆಂದನು, 2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಟ್ಟವ ಕ್ರಮ ಹೀಗಿದೆ. 3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು. 4 ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. 5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು. 6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು. 7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. 8

ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು, 9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು. 10 ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. 11 ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, 12 ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬುಡಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬುಡಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. 13 “ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ, 14 ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಟ್ಟವರನ್ನಾದರೂ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು. 15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. 16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು, 17 ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು. 18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. 19 ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. 20 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿದಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು. 21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ. 22 “ಮುಖ್ಯಾಧಿಕಾರಿ ತನ್ನ ದೇವರಾಗುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ, 23 ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು. 24 ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ. 25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. 26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. 27 “ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ, 28 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. 29 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟುನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. 30 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. 31

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. 32 “ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು. 33 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು. 34 ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿಯಬಿಡಬೇಕು. 35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

5 “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಅಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು. 2 ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು. 3 ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು. 4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಾಗಿಲಿ ಯಾವುದಾದರೂ ಅಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. 5 ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು. 6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು. 7 “ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವತ್ರಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. 8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು. 9 ಆಗ ಅವನು ದೋಷಪರಿಹಾರಾರ್ಥವಾದ ಅ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುತಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ. 10 ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. 11 “ಎರಡು ಬೆಳವತ್ರಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋಡಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು. 12 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು

ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ. 13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನ್ನೇವ್ಯದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.” 14 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 15 “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗೃತೆಯಿಂದ ದೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಅಡುಕುರಿಗಳ ಹಿಂದಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು. 16 ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. 17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು. 18 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು. 19 ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”

6 ಯೆಹೋವನು ಮೋಶೆಗೆ, 2 “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ಪಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ, 3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟಿದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದೋಷಿಯಾಗಿ ದೋಷಕ್ಕೆ ಒಳಗಾಗುವನು. 4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು ಮೋಸದಿಂದ ಪಡೆದದ್ದನ್ನು ತನ್ನ ಪಶಕ್ಕೆ ತೆಗೆದುಕೊಂಡದ್ದನ್ನು ತಾನು ಕಂಡುಕೊಂಡದ್ದನ್ನು, 5 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ಣಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು. 6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗಿಂದು ಯಾಜಕನಿಗೆ ಒಪ್ಪಿಸಬೇಕು. 7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು. 8 ಅನಂತರ ಯೆಹೋವನು ಮೋಶೆಗೆ, 9 “ನೀನು ಆರೋನಿನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸಿ, “ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು

ನಂದಬಾರದು. 10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಲಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು. 11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. 12 ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು. 13 ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಅರಿಹೋಗಬಾರದು. 14 “ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋಹನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು. 15 ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದು ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು. 16 ಉಳಿದದ್ದನ್ನು ಆರೋಹನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು. 17 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪಶುಧ್ವವಾದದ್ದು. 18 ಆರೋಹನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದಿಲ್ಲಾ ಪರಿಶುದ್ಧವಾಗುವುದು” ಎಂದು ಹೇಳಿದನು. 19 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, 20 “ಆರೋಹನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು. 21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು. 22 ಆರೋಹನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು. 23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು. 24 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, 25 “ನೀನು ಆರೋಹನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಅಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪಶುಧ್ವವಾದದ್ದು. 26 ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು. 27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. 28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು

ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು. 29 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪಶುಧ್ವವಾದದ್ದು. 30 ಅದರ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.

7 “ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪಶುಧ್ವವಾದದ್ದು. 2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. 3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ, 4 ಬಾಲದ ಕೊಬ್ಬನ್ನು ಅಂಗಾಂಶದ ಕೊಬ್ಬನ್ನು ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು. 5 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ. 6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪಶುಧ್ವವಾದದಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು. 7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು. 8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು. 9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು. 10 ಅದರ ಎಣ್ಣೆ ಹೊಯ್ದು ಹಿಟ್ಟನ್ನಾಗಲಿ ಅಥವಾ ಬೆಂಕಿ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋಹನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು. 11 “ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ. 12 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು. 13 ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು. 14 ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು. 15 ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. 16 “ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಅದರ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು. 17 ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು. 19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧಗಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು. 20 ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ

ಕುಲದಿಂದ ಬಹಿಷ್ಕರಿಸಲ್ಪಡಬೇಕು. 21 ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಸಿದ್ರವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು” ಎಂದು ಹೇಳಿದನು. 22 ಯೆಹೋವನು ಮೋಶೆಗೆ, 23 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು. 24 ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು. 25 ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು. 26 ಪಶ್ಚಿಮದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು. 27 ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು” ಎಂದು ಹೇಳಿದನು. 28 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 29 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದವ್ಯುಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು. 30 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು. 31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು. 32 ನೀವು ಸಮಾಧಾನಯಜ್ಞದವ್ಯುಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು. 33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು. 34 ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗೂ ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ” ಎಂದು ಹೇಳಿದನು. 35 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು. 36 ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು. 37 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು. 38 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.

8 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಿಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು, 3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ

ಕರೆದುಕೊಂಡು ಬಾ” ಎಂದು ಹೇಳಿದನು. 4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು. 5 ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು. 6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು. 7 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯಿದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು. 8 ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು. 9 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. 10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. 11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. 12 ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು. 13 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು. 14 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು. 15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು. 16 ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಊಮ ಮಾಡಿದನು. 17 ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಹೋರಿದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು. 18 ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಿಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. 19 ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತಲೂ ಎರಚಿದನು. 20 ಆ ಟಿಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು. 21 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಿಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಆಗ್ನಿಯ ಮೂಲಕ ಯೆಹೋವನಿಗೆ ಪರಿವರ್ಯುಕ್ತ ಸರ್ವಾಂಗಹೋಮವಾಗಿತ್ತು. 22 ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಿಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು. 23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. 24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ

ಬಲಗಾಲಿನ ಹೆಬ್ಬೆಟ್ಟಗೂ ಹೆಚ್ಚಿ ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು. 25 ಅವನು ಆ ಟಿಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು 26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು. 27 ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು. 28 ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು. 29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಿಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. 30 ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುತಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು. 31 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ. 32 ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. 33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯ ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು. 34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. 35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನಾನು ಅಪ್ಪಣೆಯಾಗಿದೆ” ಎಂದು ಹೇಳಿದನು. 36 ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.

9 ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು. 2 ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಿಗರನ್ನು ನಿನ್ನಗೋಸ್ತರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. 3 ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಅದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು, 4 ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಿಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು. 5 ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು. 6 ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು

ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು. 7 ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನ್ನಗೋಸ್ತರವೂ ಮತ್ತು ನಿನ್ನ ಜನರಿಗೋಸ್ತರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು. 8 ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನ್ನಗೋಸ್ತರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು. 9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು. 10 ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು. 11 ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು. 12 ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. 13 ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. 14 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. 15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ತರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು. 16 ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು. 17 ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. 18 ಬಳಿಕ ಜನರಿಗೋಸ್ತರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಿಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. 19 ಅವರು ಹೋರಿಯ ಕೊಬ್ಬನ್ನು, ಟಿಗರಿನ ಬಾಲದ ಕೊಬ್ಬನ್ನು ಅಂಗಾಂಶದ ಕೊಬ್ಬನ್ನು ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, 20 ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. 21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. 22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಅಶೀರ್ವದಿಸಿ ಇಳಿದು ಬಂದನು. 23 ತರುವಾಯ ಮೋಶೆ ಮತ್ತು ಆರೋನನ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಅಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರಲ್ಲಿಗೆ ಪ್ರತ್ಯಕ್ಷವಾಯಿತು. 24 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಅರ್ಭಟಿಸಿ, ಅಡ್ಡದಿದ್ದು ನಮಸ್ಕರಿಸಿದರು.

10 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸಿದ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು. 2 ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು

ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು. 3 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರಿಸುವೆನು, ಜನರಲ್ಲಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. 4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀತಾಯೇಲನನ್ನು ಮತ್ತು ಎಲ್ಯಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು. 5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು. 6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಯಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ. 7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. 8 ಯೆಹೋವನು ಆರೋನನೊಂದಿಗೆ ಮಾತನಾಡಿ, 9 “ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ. 10 ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು ಶುದ್ಧವಾದವುಗಳನ್ನು ಅಶುದ್ಧವಾದವುಗಳನ್ನು ವಿವೇಚಿಸುವುದೂ, 11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು. 12 ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಯಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮೀಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಕೆಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ. 13 ಪವಿತ್ರಸ್ಥಳದೊಳಗೆ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ. 14 ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ. 15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೂ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿರ್ವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು. 16 ಜನರಲ್ಲಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಯಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು, 17 “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ

ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ? 18 ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು. 19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಅಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?” 20 ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.

11 ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೀನೆಂದರೆ, 2 “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು, 3 ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. 4 ಆದರೆ ಯಾವ ಪ್ರಾಣಿಯ ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟಿಯು ಮೆಲಕುಹಾಕುವಂಥದು ಸರಿ; ಅದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು. 5 ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಅದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ. 6 ಮೊಲವೂ ಮೆಲಕುಹಾಕುವಂಥದು; ಅದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ. 7 ಹಂದಿಯ ಗೊರಸು ಸೀಳಿದೆ; ಅದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. 8 ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು. 9 “ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. 10 ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು. 11 ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು. 12 ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು. 13 “ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, 14 ಕ್ರೌಂಚ, ಹದ್ದು, 15 ಸಕಲವಿಧವಾದ ಗಿಡುಗೆ, 16 ಸಕಲವಿಧವಾದ ಕಾಗೆ, ಉಷ್ಟಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ, 17 ಗೂಬೆ, ಹೆಗ್ಗೂಬೆ, ನೀರುಕಾಗೆ, 18 ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ, 19 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಟಿ. ಇವುಗಳ ಮಾಂಸವನ್ನು ತಿನ್ನಬಾರದು. 20 “ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು. 21 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು. 22 ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.

23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ. 24 “ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು. 26 ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗಿರಿಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು. 27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು. 28 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ. 29 “ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡು, 30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ. 31 ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು. 33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು. 34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು. 35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ. 36 ಒರೆತ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಅದರೆ ಇವುಗಳೆಲ್ಲವುಗಳಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. 37 ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ. 38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ. 39 “ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. 41 “ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು. 42 ಹೊಟ್ಟೆಯಿಂದ ಹರಿದು ಹೋಗುವುದನ್ನು ಕಾಲಿನಿಂದ ಹರಿದಾಡುವಂಥದನ್ನು ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ. 43 ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು. 44 ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. 45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು

ಏಗುವ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. 46 “ಇದೇ ಪಶು, ಪಕ್ಷಿ, ಜಲಜರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ. 47 ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.”

12 ಯೆಹೋವನು ಮೋಶೆಗೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. 3 ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು. 4 ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳ ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು. 5 ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು. 6 “ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳ ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. 7 ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ತವಾದಿಮಂಟಪದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಿ ಅಥವಾ ಹೆಣ್ಣು ಮಗುವಿಗಾಗಿ ಜನ್ಮ ನೀಡಿದವಳಿಗೆ ಇದೇ ನಿಯಮ. 8 ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು” ಎಂಬುದೆ.

13 ಯೆಹೋವನು ಮೋಶೆ ಮತ್ತು ಆರೋನರಿಗೆ, 2 “ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. 3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಅಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. 4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಅಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯುದ್ದವನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು. 5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. 6 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. 7 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು. 8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ

ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ 9 “ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. 10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು. 11 ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸಿದರೆ ಅಶುದ್ಧನೆಂದು ನಿರ್ಣಯಿಸಬೇಕು. 12 “ಆದರೆ ಒಬ್ಬನ ಚರ್ಮದಲ್ಲಿ ತೊನ್ನಾ ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ, 13 ಯಾಜಕನು ಪರೀಕ್ಷಿಸುವಾಗ ಆ ತೊನ್ನಾ ದೇಹದಲ್ಲಿಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. 14 ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು. 15 ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು. 16 ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ. 17 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ. 18 “ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ, 19 ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು. 20 ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಅಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. 21 ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಅಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ಪ್ರತ್ಯೇಕವಾಗಿ ಇರಿಸಬೇಕು. 22 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ. 23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯಿಂದ ತೀಡುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. 24 “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು. 25 ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಅಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. 26 ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಅಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. 27 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. 28 ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ. 29 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು. 30 ಆಗ ಅದು ಉಳಿದ ಚರ್ಮಕ್ಕಿಂತ ಅಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು

ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು. 31 ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಅಳವಾಗಿ ಕಾಣದೆ ಹೋದಾಗ್ಯೂ ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. 32 ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಅಳವಾಗಿ ಕಾಣದೆಹೋದರೆ, 33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು. 34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಅಳವಾಗಿ ತೋರಿದರೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. 35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ, 36 ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ. 37 ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. 38 “ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು. 39 ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳಿ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. 40 “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ. 41 ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟಿತಲೆಯವನಾದರೂ ಶುದ್ಧನೇ. 42 ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟಿತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ. 43 ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ, 44 ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. 45 “ಯಾರಾದ ಕುಷ್ಠದ ಗುರುತು ಕಾಣಿಸಿಕೊಂಡು ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು. 46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು. 47 “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ, 48 ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ, 49 ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು. 50 ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು. 51 ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ. 52 ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ

ಸುಡಿಸಿಬಿಡಬೇಕು. 53 ಅದರ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ, 54 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು. 55 ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 56 ಅದರ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಳಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು. 57 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು. 58 ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು. 59 “ಉಣ್ಣೆ, ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.

14 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. 3 ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು. 4 ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ತೋಸೆ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು. 5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು. 6 “ಅವನು ಮತ್ತೊಂದು ಪಕ್ಷಿಯನ್ನು ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ತೋಸೆ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು. 7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಆಡವಿಯ ಕಡೆಗೆ ಬಿಟ್ಟುಬಿಡಬೇಕು. 8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಅದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು. 9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡೆ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. 10 “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಿಗರುಗಳನ್ನು ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು. 11 ಶುದ್ಧ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ

ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು. 12 ಯಾಜಕನು ಆ ಟಿಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. 13 ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲಿ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಿಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞವುಷ್ಪದಂತೆಯೇ ಪ್ರಾಯಶ್ಚಿತ್ತ ಯಜ್ಞವುಷ್ಪವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ. 14 ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬರಳಿಗೂ ಮತ್ತು ಬಲಗಾಲಿನ ಹೆಬ್ಬರಳಿಗೂ ಹಚ್ಚಬೇಕು. 15 ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, 16 ತನ್ನ ಬಲಗೈಯ ಬೆರಲನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಲಿನಿಂದ ಚಿಮುಕಿಸಬೇಕು. 17 ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬರಳಿಗೂ ಮತ್ತು ಬಲಗಾಲಿನ ಹೆಬ್ಬರಳಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು. 18 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. 19 “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅವಿವಿಧತೆಯನ್ನು ಹೋಗಲಾಡಿಸುವುದಕ್ಕೆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಿಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು. 20 ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. 21 “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಿಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು. 22 ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪರಿವಾಳಗಳನ್ನು ಮಂಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. 23 ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. 24 ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. 25 ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬರಳಿಗೂ ಮತ್ತು ಬಲಗಾಲಿನ ಹೆಬ್ಬರಳಿಗೂ ಹಚ್ಚಬೇಕು. 26 ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, 27 ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಲಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು. 28 ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬರಳಿಗೂ, ಬಲಗಾಲಿನ ಹೆಬ್ಬರಳಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು. 29 ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ದುಬಿಡಬೇಕು. 30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ

31 ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯವೈದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. 32 “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು. 33 ಯೆಹೋವನು ಮೋಶೆ ಮತ್ತು ಆರೋನರಿಗೆ, 34 “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ, 35 ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು. 36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬಿರಿದುಮಾಡಲು ಅಜ್ಞಾಪಿಸಬೇಕು. ಹಾಗೆ ಬಿರಿದುಮಾಡಿದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬಿರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು. 37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ, 38 ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಬಿಡಬೇಕು. 39 ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ, 40 ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು. 41 ಅದಕ್ಕಾದ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು. 42 ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು. 43 “ಅವನು ಆ ಕಲ್ಲುಗಳನ್ನು ತೆಗೆಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು. 44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು. 45 ಅವನು ಆ ಮನೆಯನ್ನು ಕೆಡೆದು, ಅದರ ಎಲ್ಲಾ ಕಲ್ಲುಗಳನ್ನು ತೋಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು. 46 ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 47 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. 48 “ಅದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು. 49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಕೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು. 50 ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು, 51 ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಕೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸರ್ಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು. 52 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸರ್ಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಕೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು. 53 ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. 54 “ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ, 55 ಕೂದಲು

ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು, 56 ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ 57 ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

15 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ, 2 “ನೀವು ಇಸ್ರಾಯೇಲರಿಗೆ ಅಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ತಾವಾದರೆ ಅದರಿಂದ ಅವನು ಅಶುದ್ಧನಾಗಿರುವನು. 3 ಆ ಸ್ತಾವವು ಹರಿಯುತ್ತಿದ್ದರೂ ಅಥವಾ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು. 4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು. 5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 6 ಸ್ತಾವವುಳ್ಳವನು ಕುಳಿತಿ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 8 ಶುದ್ಧನಾಗಿರುವವನ ಮೇಲೆ ಸ್ತಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 9 ಸ್ತಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು. 10 ಅದನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 11 ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 12 ಸ್ತಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 13 “ಸ್ತಾವವುಳ್ಳವನ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು. 14 “ಸ್ತಾವವುಳ್ಳವನ ಸ್ತಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು. 15 ಎಂಟನೆಯ ದಿನದಲ್ಲಿ ಎರಡು ಬೆಳವಣಿಗೆಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು. 16 “ಒಬ್ಬನಿಗೆ ವೀರ್ಯಸ್ಥನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 17 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು. 18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಥನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 19 “ಸ್ತ್ರೀಗೆ ರಕ್ತಸ್ತಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 20 ಅವಳು ಮುಟ್ಟಿದವರೂ ಆ ದಿನದ ಸಾಯಂಕಾಲದ ಮೇಲೆ ಮಲಗಿದರೂ ಅಥವಾ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು. 21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 22 ಅವಳು ಯಾವುದರ ಮೇಲೆ

ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗ್ಗುತೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ಥಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. 25 “ಸ್ತ್ರೀಗೆ ಮುಟ್ಟಿದ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ತಾವವಾದರೆ, ಇಲ್ಲವೆ ಮುಟ್ಟಿದ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ತಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ತಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. 26 ಆ ಸ್ತಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿದ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿದ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. 27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗ್ಗುತೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 28 ಅವಳಿಗೆ ರಕ್ತಸ್ತಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು. 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳಿಗ್ಗೆಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. 30 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ತಾವದಿಂದಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. 31 “ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. 32 “ಮೇಹಸ್ತಾವವುಳ್ಳವನು, ವೀರ್ಯಸ್ಥನಿಂದ ಅಶುದ್ಧನಾದವನು, 33 ಮುಟ್ಟಿದ ಸ್ತ್ರೀಯು, ಸ್ತಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ” ಎಂದು ಹೇಳಿದನು.

16 ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗಲೂ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ನಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಹಾಡಿಸಿಕೊಳ್ಳುವುದರಿಂದ ಅವನು ನಾಶವಾಗುವನು. 3 ಆರೋನನು ಮಹಾಪವಿತ್ರಸ್ನಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು. 4 ಅವನು ಪರಿಶುದ್ಧನಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಲುಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು. 5 ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು. 6 ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು. 7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

8 ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು. 9 ಯಾವ ಹೋತ ಯೆಹೋವನದಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು. 10 ಯಾವ ಹೋತ ಅಜಾಜೇಲನದಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು. 11 “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು. 12 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು. 13 ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಅಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಅವರಿಸಿಕೊಳ್ಳುವುದು. 14 ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು. 15 “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು. 16 ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತೆ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ನಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು. 17 ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ನಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು. 18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅರಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು. 19 ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತೆವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು. 20 “ಆರೋನನು ಮಹಾಪವಿತ್ರಸ್ನಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು. 21 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು. 22 ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. 23 “ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ನಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು. 24 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ

ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು. 25 ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. 26 “ಅಜಾಪೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗ್ಗಿಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು. 27 ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ನಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು. 28 ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗ್ಗಿಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು. 29 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ. 30 ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು. 31 ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ. 32 “ಆರೋನನ ವಂಶದವರಲ್ಲಿ ಯಾವನಿಗೆ ಪಿತ್ತಸ್ನಾನದಲ್ಲಿ ಮಹಾಯಾಜಕನ ಸೇವಾಮತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು. 33 ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು. 34 ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಆರೋನನು ಮಾಡಿದನು.

17 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು, 3 ಯೆಹೋವನು ಅಜ್ಞಾಪಿಸುವುದೇನೆಂದರೆ, “ಇಸ್ರಾಯೇಲರಲ್ಲಿ ಯಾವನಾರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ, 4 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. 5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು. 6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು. 7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜಾದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’ 8 “ಇದಲ್ಲದೆ ನೀನು ಅವರಿಗೆ ಹೀಗೆ ಅಜ್ಞಾಪಿಸು, “ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ, 9 ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ

ಹೊರಗೆ ಹಾಕಬೇಕು. 10 “ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು. 11 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ. 12 ಅದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಅಜ್ಞಾಪಿಸಿದ್ದೇನೆ. 13 “ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು. 14 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಅಜ್ಞಾಪಿಸಿದ್ದೇನೆ. 15 “ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗ್ಗಿಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು. 16 ಅವನು ತನ್ನ ಬಟ್ಟೆಗಳನ್ನು ಒಗ್ಗಿಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು” ಎಂದು ಹೇಳಿದನು.

18 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಅಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು. 3 ನೀವು ವಾಸವಾಗಿದ್ದ ಏಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. 4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು. 5 ನನ್ನ ಅಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಅಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. 6 “ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು. 7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು. 8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. 9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ರತಿಯಿರಲಿಲ್ಲವೇ. 10 ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ. 11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ. 12 ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ. 13 ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ. 14 ತಂದೆಯ ಅಣ್ಣತಮ್ಮಂದಿರ ಹೆಂಡತಿಯಿಂದ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ. 15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ. 16 ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ. 17 ಬ್ಲಸ್ಸಿ ಸ್ತ್ರೀಯನ್ನು ಮದುವೆಮಾಡಿಕೊಂಡರೆ

ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. 18 ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು. 19 “ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು. 20 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು. 21 “ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತನೆಗೆ ಗುರಿಮಾಡಬಾರದು; ನಾನು ಯೆಹೋವನು. 22 “ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. 23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. 24 “ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು. 25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ್ದ ಜನರನ್ನು ತ್ಯಜಿಸಿತು. 26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. 27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ. 28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ. 29 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. 30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು” ಎಂದು ಹೇಳಿದನು.

19 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. 3 “ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು. 4 “ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. 5 “ಸಮಾಧಾನಯುಜ್ಜಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು. 6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. 7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ. 8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು. 9 “ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ಯಾಗ ಹಕ್ಕಲಾಯಬಾರದು. 10 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಿಡಬೇಕು. 11 “ಕದಿಯಬಾರದು, “ಮೋಸಮಾಡಬಾರದು, “ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು. 12

“ನನ್ನ ಹೆಸರಿನ ಮೇಲೆ ಸುಳ್ಳುಹೇಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತನೆಗೆ ಒಳಪಡಿಸಬಾರದು. ನಾನು ಯೆಹೋವನು. 13 “ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತುನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಿಳಿಯಲ್ಲಿ ಇಟ್ಟುಕೊಳ್ಳಬಾರದು. 14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. 15 “ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪ್ರಕೃಪಾತವಿಲ್ಲದೆ ತೀರ್ಪನ್ನು ಕೊಡಬೇಕು. 16 “ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಲ ಹಿಡಿಯಬಾರದು. ನಾನು ಯೆಹೋವನು. 17 “ಸಹೋದರನ ವಿಷಯವಾಗಿ ಮನುಷ್ಯನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು. 18 “ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ತರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು. 19 “ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಪಡಿಯಬಾರದು; “ನಿಮ್ಮ ಹೊಲಗಳಲ್ಲಿ ಮಿಶ್ರವೀಜಗಳನ್ನು ಬಿತ್ತಬಾರದು; “ನಾರು ಮತ್ತು ಲಾಕ್ಷ್ಯ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. 20 “ಒಬ್ಬನ ಅಧೀನದಲ್ಲಿರುವ ದಾಸಿ ಹಣಕಾಸುಮಾಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವನಿಗೆ ವಿಧಿಸಬೇಕಾದ ಶಿಕ್ಷೆಯು ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. 21 ಆ ಪುರುಷನು ಪ್ರಾಯಶ್ಚಿತ್ತಯುಜ್ಜಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಿಗರನ್ನು ತರಬೇಕು. 22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಿಗರನ್ನು ಪ್ರಾಯಶ್ಚಿತ್ತಯುಜ್ಜವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. 23 “ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು. 24 ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. 25 ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು. 26 “ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “ಯಂತ್ರಮಂತ್ರಗಳನ್ನು ಮಾಡಬಾರದು, ಶತಕನಗಳನ್ನು ನೋಡಬಾರದು. 27 “ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು. 28 “ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚಿಕೆ ಹಾಕಿಕೊಳ್ಳಬಾರದು. ನಾನು ಯೆಹೋವನು. 29 “ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾಮಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು. 30 “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. 31 “ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು. 32 “ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು. 33 “ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೆನೂ ಮಾಡಬಾರದು. 34 ಅವರು ನಿಮಗೆ ಸ್ವದೇಶದವರೆಂತೆಯೇ

ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು. 35 “ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿರಬೇಕೆಂಬುದಿಲ್ಲ. 36 ತಕ್ಕದ್ದು, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ. 37 ಅದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು” ಎಂದು ಹೇಳಿದನು.

20 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸಿದು ಕೊಲ್ಲಬೇಕು. 3 ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಸಿ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. 4 ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ, 5 ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು. 6 “ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಕರ ಬಳಿಗೆ ಹೋಗಿ ಅವರ ಅಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. 7 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು. 8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು. 9 “ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು. 10 “ಯಾವನಾದರೂ ಪರನ ಪತ್ನಿಯೊಡನೆ ವೃಥಾಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು. 11 ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು. 12 ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು. 13 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರಿಗೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು. 14 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿಮುಷ್ಕಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು. 15 ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು. 16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು. 17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು

ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು. 18 ಯಾವನಾದರೂ ಮುಟ್ಟಿದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ತಾಪದ ಸ್ನಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು. 19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. 20 ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಮ್ಮ ಮತ್ತು ಚಿಕ್ಕಪ್ಪನವರ ಮಾನವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು. 21 ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ. 22 “ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ. 23 ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡೆಸಿದ್ದರಿಂದ ನನಗೆ ಅಸಹ್ಯವಾದಾರು. 24 ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನು ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟಿಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು. 25 “ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು. 26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು. 27 “ಸತ್ತವರಲ್ಲಿ ವಿಚಾರಿಸುವವರು, ಬೇತಾಳಕರ ಅವರು ಸ್ತ್ರೀಯರಾಗಿ ಅಥವಾ ಪುರುಷರಾಗಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸಿದ ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು” ಎಂದು ಹೇಳಿದನು.

21 ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು. 2 ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ. 3 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಅಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು. 4 ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು. 5 ಅವರು ತಲೆಮೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಚಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು. 6 ಅವರು ದೇವರಿಗೆ ಮೀಸಲಾಗಿರಬೇಕು; ತಮ್ಮ ಸೇವಿಸುವ ದೇವರ ಹೆಸರನ್ನು ಅಪಕೀರ್ತಿಸಿ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು. 7 ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು

ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. 8 ಅವರು ನಿಮ್ಮ ದೇವರ ಅಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು. 9 ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟಿಬಿಡಬೇಕು. 10 “ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತ್ರೈಲೋಚಿಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಬಾಂಜನೆಗಾಗಿ ತನ್ನ ತಲೆಯ ಕೂದಲನ್ನು ಕೆರೆದುಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು. 11 ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಿಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು. 12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತ್ವವನ್ನು ತಲೆಯ ಮೇಲೆ ಹೊದಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲ, ನಾನು ಯೆಹೋವನು. 13 ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು. 14 ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯೆ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು. 15 ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು” ಎಂದು ಹೇಳಿದನು. 16 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 17 “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಅಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು. 18 ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ, 19 ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ, 20 ಗುನು ಇಲ್ಲವೇ ಕುಬ್ಜನಾಗಲಿ, ಹೂಗಣ್ಣು ಅಥವಾ ಕಾಯಿಗಣ್ಣಿನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ, 21 ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಅಹಾರವನ್ನು ಸಮರ್ಪಿಸಲೇಬಾರದು. 22 ದೇವರಿಗೆ ನೈವೇದ್ಯವಾದ ಅಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು. 23 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು” ಎಂದು ಹೇಳಿದನು. 24 ಮೋಶೆಯು ಆರೋನನಿಗೆ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

22 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧನಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು. 3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸ್ನಾನದ್ವೇಷವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. 4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ

ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಥನ ಮಾಡಿಕೊಂಡವನಾಗಲಿ, 5 ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧವಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು. 6 “ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು. 7 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಅಹಾರವೇ. 8 ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ಯಾವ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು. 9 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. 10 “ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅಧಿಯಾಗಲಿ ಅಥವಾ ಕೂಲಿಯಾಗಲಿ ಅದನ್ನು ಊಟಮಾಡಬಾರದು. 11 ಆದರೆ ಯಾಜಕನು ಕ್ರಿಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಕುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು. 12 ಯಾಜಕನ ಮಗಳು ಯಾಜಕನಲ್ಲದೆ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು. 13 ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಅಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದೆ ಇತರರು ಅದನ್ನು ಊಟಮಾಡಲೇಬಾರದು. 14 ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು. 15 ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು. 16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು” ಎಂದು ಹೇಳಿದನು. 17 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 18 “ನೀನು ಆರೋನನಿಗೆ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ಪಾಂಗಹೋಮ ಮಾಡುವಾಗ, 19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು. 20 ಕುಂದುಕೊರೆತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ. 21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂದಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರೆತೆಯೂ ಇರಬಾರದು. 22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು. 23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ. 24 ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ತ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು. 25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಅಹಾರವಾಗಿ ಒಪ್ಪಿಸಬಾರದು; ಅದು

ಕುಂದುಳ್ಳದ್ದು ಪೂರ್ಣಾಂಗವಾದುದಲ್ಲ; ಅದಕಾರಣ ಸಮರ್ಪಣೆ ಆಗುವುದಿಲ್ಲ” ಅಂದನು. 26 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 27 “ಕರುಣಾಗಳಿ, ಕುರಿಮರಿಯಾಗಲಿ ಅಥವಾ ಅಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು. 28 ಹೆತ್ತ ಆಕಳನ್ನು ಅದರ ಕರುವನ್ನು ಇಲ್ಲವೇ ಈದ ಅಡು, ಕುರಿಗಳನ್ನು ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು. 29 “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು. 30 ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು. 31 “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು. 32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡು ಯೆಹೋವನು. 33 ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಏಗುಪ್ತದೇಶದಿಂದ ಬರಮಾಡಿದನೆಲ್ಲಾ; ನಾನು ಯೆಹೋವನು” ಎಂದು ಹೇಳಿದನು.

23 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭಿಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. 3 “ಅರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. 4 “ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು. 5 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಯ ಹಬ್ಬವನ್ನು ಆಚರಿಸಬೇಕು. 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. 7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.” ಅಂದನು. 9 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. 11 ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು. 12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಿಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. 13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ. 14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ

ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿ ತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. 15 “ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. 16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು. 17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು. 18 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು ಒಂದು ಹೋರಿಯನ್ನು ಮತ್ತು ಎರಡು ಟಿಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು. 19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಿಗರುಗಳನ್ನು ಸಮರ್ಪಿಸಬೇಕು. 20 ಯಾಜಕನು ಇವುಗಳನ್ನು ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು. 21 ಆ ದಿನದಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. 22 “ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಿಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಿಗಿರುವ ಯೆಹೋವನು” ಎಂದು ಹೇಳಿದನು. 23 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 24 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ಸೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭಿಸೇರಬೇಕು. 25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು” ಅಂದನು. 26 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು. 28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. 29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. 30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು. 31 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. 32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು. 33 ಯೆಹೋವನು ಮೋಶೆಯೊಂದಿಗೆ ಮಾತನಾಡಿ, 34 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಾಲೇಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. 35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭಿಸೇರಬೇಕು;

ಯಾವ ಉದ್ಯೋಗವನ್ನು ನಡೆಸಬಾರದು. 36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು. 37 “ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈದ್ರ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. 38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪು, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು. 39 “ಏಳನೆಯ ತಿಂಗಳ ನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು. 40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು ಖರ್ಜೂರ ಮರದ ಗರಿಗಳನ್ನು, ಎಲೆಗಳ ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು. 41 ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು. 42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು. 43 ನಾನು ನಿಮ್ಮನ್ನು ಏಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು” ಅಂದನು. 44 ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯ ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.

24 ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು. 3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ. 4 ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು. 5 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿದದಾಗಿರಬೇಕು. 6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. 7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. 8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ

ಯೆಹೋವನಿಗೆ ಸಮರ್ಪಿಸಬೇಕು. 9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು. 10 ಇಸ್ರಾಯೇಲ್ ಸ್ತ್ರೀಯಲ್ಲಿ ಏಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು. 11 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ತಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾಸ ಕುಲದ ದಿಬ್ರಿಯ ಮಗಳಾದ ಶೆಲೋಮೀತ್ ಎಂಬುವವಳು. 12 ಅವನ ವಿಷಯವಾಗಿ ಯೆಹೋವನು ಅರ್ಪಣೆ ತಿಳಿಕೊಳ್ಳುವ ತನಕ ಅವನನ್ನು ಕಾಲಲ್ಲಿರಿಸಿದರು. 13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 14 “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟುನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸುವ ಕೊಲ್ಲಬೇಕು. 15 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. 16 ಯೆಹೋವನ ಹೆಸರನ್ನು ನುಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸುವ ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನುಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. 17 “ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. 18 ಪಶುವನ್ನು ಕೊಂದವು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು. 19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು. 20 ಅವಯವನನ್ನು ಮುರಿದವನಿಗೆ ಅವಯವನನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು, ಹಲ್ಲೆಗೆ ಪ್ರತಿಯಾಗಿ ಹಲ್ಲನ್ನು ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು. 21 ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು. 22 ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು” ಎಂಬುದೇ. 23 ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸಿದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.

25 ಯೆಹೋವನು ಸೀನಾಯಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು. 3 ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷೆ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. 4 ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷೆತೋಟದ ಕೆಲಸವನ್ನು ಮಾಡಬಾರದು. 5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು. 6 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ, 7 ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.

8 “ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಜೆಕ್ಟ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಜೆಕ್ಟ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಬತ್ತು ವರ್ಷಗಳು ಕಳೆಯಬೇಕು. 9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಲೂದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಲೂದಿಸಬೇಕು. 10 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರೂ ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು. 11 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳೆದ ಹಣ್ಣನ್ನು ಸಂಗ್ರಹಿಸಬಾರದು. 12 ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಲೂಟಿಮಾಡಬೇಕು. 13 “ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು. 14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು. 15 ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. 16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲ. 17 ಅದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. 18 “ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ. 19 ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಲೂಟಿಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ. 20 “ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲ; ಆ ವರ್ಷದಲ್ಲಿ ಏನು ತಿನ್ನಬೇಕು?” ಎಂದು ವಿಚಾರಿಸುತ್ತೀರೋ 21 ಕೇಳಿರಿ, ಅರನೆಯ ವರ್ಷದ ಬೆಳೆ ನಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು. 22 ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ. 23 “ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು. 24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು. 25 “ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. 26 ಬಿಡಿಸುವ ಬಂಧುವು ಇಲ್ಲದಹೊಂದ ಪಕ್ಕಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ, 27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. 28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು. 29 “ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ

ಮೊದಲುಗೊಂಡು ಒಂದು ವರ್ಷ ಪೂರ್ಣಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು. 30 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. 31 ಪೌಳಿಗೋಡೆಯಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು. 32 ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು. 33 ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ಥ್ಯವಷ್ಟೆ. 34 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ಥಳ. 35 “ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು. 36 ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. 37 ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು. 38 ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಏಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ. 39 “ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು. 40 ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ. 41 ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು. 42 ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಏಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು. 43 ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು. 44 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು. 45 ನಿಮ್ಮ ನಡುವೆ ಇರುವ ವಿದೇಶೀಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು. 46 ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು. 47 “ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. 48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. 49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು. 50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ

ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು. 51 ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು. 52 ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು. 53 ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಣಿವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು. 54 ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು. 55 ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಏಗುಪ್ತದೇಶದೊಳಗಿಂದ ಬರಮಾಡಿದನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು” ಎಂದು ಹೇಳಿದನು.

26 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. 2 ನಾನು ನೇಮಿಸಿರುವ ಸಭೆ” ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. 3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, 4 ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು. 5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ. 6 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಕರ್ಮಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ. 7 ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ. 8 ನಿಮ್ಮಲ್ಲಿ ಬದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. 9 ನಾನು ನಿಮ್ಮ ಮೇಲೆ ಕಣಿಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. 10 ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ. 11 ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ. 12 ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ. 13 ನೀವು ಏಗುಪ್ತರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿದ ನೊಗವನ್ನು ಮುರಿದು ನೀವು ನೆಟ್ಟಿಗೆ ನಿಂತು ನಡೆಯುವಂತೆ ಮಾಡಿದವನು ನಾನು. 14 “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ, 15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ, 16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯದೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. 17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು

ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ. 18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು. 19 ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ತಾಪುದಂತೆಯೂ ಮಾಡುವೆನು. 20 ನೀವು ದುಡಿದಿದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ. 21 “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು. 22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ. 23 “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ, 24 ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು. 25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ. 26 ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟುಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಯಾಗುವುದಿಲ್ಲ. 27 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ, 28 ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು. 29 ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ. 30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಬ್ಬಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣ್ಣುಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು. 31 ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ. 32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳು ಅದನ್ನು ನೋಡಿ ಅಶ್ಚರ್ಯಪಡುವರು. 33 ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು. 34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಭೆ” ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಭೆ” ಕಾಲವನ್ನು ಅನುಭವಿಸುವುದು. 35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಭೆ” ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು. 36 “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಿಡುಗಡುವ ಉದ್ಗರಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು. 37 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ. 38 ಅನ್ಯಜನಗಳಲ್ಲಿ ಚದರಿಸಲ್ಪಟ್ಟ ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು. 39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. 40 “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ

ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುಬಂದಿರಲೇ 41 ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ, 42 ನಾನು ಯಾಕೋರ್ ಇಸ್ರಾಹೇಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು. 43 ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಕಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು. 44 ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಕಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೆರವುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ. 45 ಅವರ ಪೂರ್ವಿಕರ ಸಂಗಡ ಮಾಡಿಕೊಂಡು ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದನಲ್ಲವೇ. ನಾನು ಯೆಹೋವನು” ಎಂಬುದೇ. 46 ಯೆಹೋವನು ಸೀನಾಯಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.

27 ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇಲೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು. 3 ಇಪ್ಪತ್ತು ವರ್ಷದಿಂದ ಅವನತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು. 4 ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. 5 ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. 6 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗನಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. 7 ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. 8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು. 9 “ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. 10 ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನವನಾಗಿರಬೇಕು. 11 ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು. 12 ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು

ಸ್ಥಿರವಾಗಿರುವುದು. 13 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. 14 “ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು. 15 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗಿರುವುದು. 16 “ಯಾವನಾದರೂ ಪಿತೃರ್ಷಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು. 17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು. 18 ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು. 19 ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು. 20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ. 21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು. 22 “ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತೃರ್ಷಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, 23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು. 24 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತೃರ್ಷಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು. 25 ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇಲೆಗೆ ಇರಬೇಕು. ಇಪ್ಪತ್ತು ಗೆರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು. 26 “ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಅಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ. 27 ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. 28 “ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತೃರ್ಷಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತನ್ನೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು. 29 ಕೇವಲ ಯೆಹೋವನ ಸೊತ್ತಾಗಿರುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. 30 “ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು. 31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ

ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. 32 ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು. 33 ಆ ಪಶುವು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟಿದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ” ಎಂದು ಹೇಳಿದನು. 34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.

ಅರಣ್ಯ

1 ಇಸ್ರಾಯೇಲರು ಏಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು, 2 “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು. 3 ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು. 4 ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋಗಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು. 5 ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೀನ್ ಕುಲದಿಂದ ಶೆದೆಯೂರನ ಮಗನಾದ ಎಲೀಚೂರ್, 6 ಸಿಮಿಯೋನ್ ಕುಲದಿಂದ ಚೂರೀಷಡ್ವೈಯ ಮಗನಾದ ಶೆಲುಮಿಯೇಲ್, 7 ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್, 8 ಇಸ್ರಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್, 9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್, 10 ಯೋಸೇಫನ ವಂಶದವರಲ್ಲಿ: ಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಫಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಮೀಯೇಲ್, 11 ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್, 12 ದಾನ್ ಕುಲದಿಂದ ಅಮ್ಮೀಷಡ್ವೈಯ ಮಗನಾದ ಅಹೀಗೆಜೆರ್, 13 ಅಶೇರ್ ಕುಲದಿಂದ ಒಕ್ತಾನನ ಮಗನಾದ ಪಗೀಯೇಲ್, 14 ಗಾಡ್ ಕುಲದಿಂದ ರೆಗುವೇಲನ ಮಗನಾದ ಎಲ್ಯಾಸಾಫ್, 15 ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ್.” 16 ಇವರು ಸರ್ವಸಮೂಹದೊಳಗಿಂದ ಆಯ್ಕೆಗೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು. 17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಅರಿಸಿಕೊಂಡರು. 18 ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು. 19 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು. 20 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೀನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸರಾಗಿ ಲೆಕ್ಕಮಾಡಲ್ಪಟ್ಟರು. 21 ರೂಬೀನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. 22 ಸಿಮಿಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 23 ಸಿಮಿಯೋನನ ಗೋತ್ರದಲ್ಲಿ ಎಣಿಸಿಕೊಂಡ ಗಂಡಸರು - 59,300 ಮಂದಿ. 24 ಗಾಡ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸರಾಗಿ ಲೆಕ್ಕಮಾಡಲ್ಪಟ್ಟರು. 25 ಗಾಡ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. 26 ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 27 ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. 28 ಇಸ್ರಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು

ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 29 ಇಸ್ರಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. 30 ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 31 ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. 32 ಯೋಸೇಫನಿಂದ ಹುಟ್ಟಿದವರೊಳಗೆ ಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 33 ಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. 34 ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 35 ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. 36 ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 37 ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. 38 ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 39 ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ. 40 ಅಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 41 ಅಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. 42 ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. 43 ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. 44 ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. 45 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು. 46 ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. 47 ಅದರ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ. 48 ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, 49 “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು. 50 ಆಜ್ಞಾಪಾಸಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. 51 ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಟ್ಟುಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು. 52 ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು. 53 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ತದಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” 54 ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

2 ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನನಿಗೆ ಹೇಳಿದ್ದೇನೆಂದರೆ, 2 “ಇಸ್ರಾಯೇಲರಲ್ಲೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ದ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” 3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ದ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು. 4 ಅವನ ಸೈನಿಕರ ಸಂಖ್ಯೆ 74,600 ಮಂದಿ. 5 ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ರಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ರಾಕಾರರ ಸೈನ್ಯಾಧಿಪತಿ. 6 ಅವನ ಸೈನಿಕರ ಸಂಖ್ಯೆ 54,400 ಮಂದಿ. 7 ಇಸ್ರಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜಬೂಲೂಸ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜಬೂಲೂಸ್ಕರ ಸೈನ್ಯಾಧಿಪತಿ. 8 ಅವನ ಸೈನಿಕರ ಸಂಖ್ಯೆ 57,400 ಮಂದಿ. 9 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. 10 ದಕ್ಷಿಣ ದಿಕ್ಕಿನಲ್ಲಿ ರೂಬೀನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆಬೆಯೂರನ ಮಗನಾದ ಎಲೀಚೂರನು ರೂಬೀನ್ ಕುಲದ ಸೈನ್ಯಾಧಿಪತಿ. 11 ಅವನ ಸೈನಿಕರ ಸಂಖ್ಯೆ 46,500 ಮಂದಿ. 12 ರೂಬೀನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ವೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ. 13 ಅವನ ಸೈನಿಕರ ಸಂಖ್ಯೆ 59,300 ಮಂದಿ. 14 ತರುವಾಯ ಗಾಧ್ಯರ ಕುಲದವರು. ಗೆರೂವೇಲನ ಮಗನಾದ ಎಲ್ಯಾಸಾಫನು ಗಾಧ್ಯ ಕುಲದ ಸೈನ್ಯಾಧಿಪತಿ. 15 ಅವನ ಸೈನಿಕರ ಸಂಖ್ಯೆ 45,650 ಮಂದಿ. 16 ಹೀಗೆ ರೂಬೀನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. 17 ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ದ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. 18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಫಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ. 19 ಅವನ ಸೈನಿಕರ ಸಂಖ್ಯೆ 40,500 ಮಂದಿ. 20 ಎಫ್ರಾಯೀಮ್ ಬಳಿಯಲ್ಲಿ ಅವನ ಸೈ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಮೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ. 21 ಅವನ ಸೈನಿಕರ ಸಂಖ್ಯೆ 32,200 ಮಂದಿ. 22 ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ. 23 ಅವನ ಸೈನಿಕರ ಸಂಖ್ಯೆ 35,400 ಮಂದಿ. 24 ಹೀಗೆ ಎಫ್ರಾಯೀಮ್ಕರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. 25 ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ವೈಯ ಮಗನಾದ ಅಹೀಗೆಬೆರ್ ದಾನ್ ಕುಲದ ಸೈನ್ಯಾಧಿಪತಿ. 26 ಅವನ ಸೈನಿಕರ ಸಂಖ್ಯೆ 62,700 ಮಂದಿ. 27 ದಾನ್ ಕುಲದ ಬಳಿಯಲ್ಲಿ ಅಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ಕಾನನ ಮಗನಾದ ಪಗೀಯೇಲನು ಅಶೇರ್ ಕುಲದವರ ಸೈನ್ಯಾಧಿಪತಿ. 28 ಅವನ ಸೈನಿಕರ ಸಂಖ್ಯೆ 41,500 ಮಂದಿ. 29 ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ. 30 ಅವನ ಸೈನಿಕರ ಸಂಖ್ಯೆ 53,400 ಮಂದಿ. 31 ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. 32 ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. 33 ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ

ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ. 34 ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

3 ಯೆಹೋವನು ಸೀನಾಯ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿ ಮೋಶೆ ಮತ್ತು ಆರೋನರ ವಂಶದವರು. 2 ಆರೋನನ ಮಕ್ಕಳ ಹೆಸರುಗಳು: ಚೂಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ. 3 ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು. 4 ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯ ಮರುಭೂಮಿಯಲ್ಲಿ ಯೆಹೋವನು ಅಜ್ಞಾಪಿಸಿದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ನನ್ನಿದಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು. 5 ಯೆಹೋವನು ಮೋಶೆಗೆ ಅಜ್ಞಾಪಿಸಿದ್ದೇನೆಂದರೆ, 6 “ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲು. 7 “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು. 8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು. 9 “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ. 10 ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣದಿಕ್ಷೆಯಾಗಬೇಕು” ಎಂದು ಹೇಳಿದನು. 11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ, 12 “ನಾನು ಇಸ್ರಾಯೇಲರಲ್ಲಿ ಚೂಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೊಳ್ಳ. ಆದುದರಿಂದ ಲೇವಿಯರು ನನ್ನ ಸೊತ್ತು. 13 ಇಸ್ರಾಯೇಲರಲ್ಲಿ ಚೂಚ್ಚಲಾದವರು ನನ್ನ ಸೊತ್ತು. ಏನುಪ್ರ ದೇಶದಲ್ಲಿಯೂ ಚೂಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೂಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು. 14 ಯೆಹೋವನು ಸೀನಾಯ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 15 “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಅಜ್ಞಾಪಿಸಿದನು. 16 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು. 17 ಲೇವಿಯ ಮಕ್ಕಳು ಯಾರಿಂದರೆ: ಗೇಷೋನ್, ಕೆಹಾತ್ ಮತ್ತು ಮೆರಾರೀ ಇವರೇ. 18 ಗೋತ್ರಸ್ವಾಪಕರಾದ ಗೇಷೋನನ ಮಕ್ಕಳು: ಲಿಬ್ಬೀ, ಶಿಮ್ಮೀ ಇವರೇ. 19 ಗೋತ್ರಸ್ವಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಚಾರ್, ಹೆಬ್ರೋನ್, ಅಬ್ದೀಯೇಲ್, ಎಂಬುವವರು. 20 ಗೋತ್ರಸ್ವಾಪಕರಾದ ಮೆರಾರೀಯ ಮಕ್ಕಳು: ಮಕ್ಕೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು. 21 ಗೇಷೋನ್ ವಂಶದವರಲ್ಲಿ ಲಿಬ್ಬೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು. 22 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ. 23 ಗೇಷೋನ್ಕರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. 24 ಗೇಷೋನ್ಕರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್. 25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇಷೋನನ

ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ದೊಡತಿ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು, 26 ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಗಳ ತೆರೆಗಳೂ, ಅಂಗಗಳ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು. 27 ಕೆಹಾತ್ ವಂಶದವರಲ್ಲಿ ಅಮ್ಮಾಮ್ ಗೋತ್ರದವರು, ಇಚ್ಚಾರ್ ಗೋತ್ರದವರೂ, ಹೆಬ್ಬೋನ್ ಗೋತ್ರದವರೂ, ಉಜ್ಬೋಯೇಲ್ ಗೋತ್ರದವರೂ ಇದ್ದರು. 28 ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ. 29 ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. 30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಬೋಯೇಲನ ಮಗನಾದ ಎಲೀಜಾಫಾನ. 31 ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು. 32 ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು. 33 ಮೆರಾರೀ ವಂಶದವರಲ್ಲಿ ಮುಖ್ಯ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು. 34 ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ. 35 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಥೈಲನ ಮಗನಾದ ಚೂರಿಯೋಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. 36 ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು, 37 ಅಂಗಗಳ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಿಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು. 38 ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು. 39 ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ. 40 ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು. 41 ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು. 42 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು. 43 ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. 44 ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ, 45 “ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು. 46 “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು. 47 ದೇವಸ್ಥಾನದ ಸೇವೆಗೆ ನೇಮಕವಾದ ಶಕೆಲ್ ಗಳ ಮೇರೆಯ ಪ್ರಕಾರ

ಒಬ್ಬೊಬ್ಬರಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು. 48 ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು. 49 ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು. 50 ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶಕೆಲ್ ಗಳನ್ನು ತೆಗೆದುಕೊಂಡನು. 51 ಯೆಹೋವನ ಅಪ್ಪಣೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.

4 ಯೆಹೋವನು ಮೋಶೆ ಮತ್ತು ಆರೋನರಿಗೆ ಅಜ್ಞಾಪಿಸಿದ್ದೇನೆಂದರೆ, 2 “ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. 3 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು. 4 ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು. 5 ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಅಜ್ಞಾಶಾಸನವನ್ನು ಮುಚ್ಚಿಬಿಟ್ಟು, 6 ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳಿಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು. 7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೋಶಿನ ಮೇಲೆ ನೀಲಿ ಬಟ್ಟೆಯನ್ನು ಹಾಕಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಡಿಗೆಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟೆಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು. 8 ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಕಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು. 9 ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ 10 ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು. 11 ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಕಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು. 12 ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು. 13 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಕಿದರು. 14 ಅದಕ್ಕೆ ಸಂಬಂಧಪಟ್ಟ ಅಗ್ನಿಶಿಕ್ಷೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು. 15 ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ. 16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.” 17 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ, 18 “ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ

ಅಸ್ತದಕೊಡಬೇಡಿರಿ. 19 ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. 43 ಮೂವತ್ತರಿಂದ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. 20 ಕೆಹಾತ್ವರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. 44 ಗುಡಾರದ ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರಗಳನ್ನೂ ಅವರಿಗೆ ನೇಮಿಸಬೇಕು” ಎಂದನು. 21 ಯೆಹೋವನು ಮೋಶೆಯ ಆರೋನರು ಮೆರಾರಿಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ, 22 “ನೀನು ಗೇಷೋಫನ್ನರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು. 23 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು. 24 ಸೇವಾರ್ಯ ಮಾಡುವುದರಲ್ಲಿಯೂ, ಹೊರಗಳನ್ನು ಹೊರುವುದರಲ್ಲಿಯೂ ಗೇಷೋಫನ್ನರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ; 25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ, 26 ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. 27 ಗೇಷೋಫನ್ನರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. 28 ದೇವದರ್ಶನದ ಗುಡಾರದ ವಿಷಯದಲ್ಲಿ ಗೇಷೋಫನ್ನರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. 29 “ನೀನು ಮೆರಾರಿಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. 30 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು. 31 ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಬೊಕ್ಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು, 32 ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗುಟುಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು. 33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರಿಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿ ಕಾರ್ಯಗಳನ್ನು ಮಾಡಬೇಕು” ಎಂದನು. 34 ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ವರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. 35 ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು. 36 ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ. 37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ವರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. 38 ಗೇಷೋಫನ್ನರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. 39 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆಮಾಡಿದರು. 40 ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. 41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇಷೋಫನ್ನರ ಗೋತ್ರಕುಟುಂಬದವರನ್ನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. 42 ಮೆರಾರಿಯರಲ್ಲಿ

5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ಕುಸ್ತುರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ಥಾವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಅಜ್ಞಾಪಿಸು. 3 ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.” 4 ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು. 5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 6 “ನೀನು ಇಸ್ರಾಯೇಲರಿಗೆ ಹೀಗೆ ಅಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ, 7 ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲಧವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು. 8 “ಅದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಬಿಗರು ಈ ಎರಡೂ ಯಾಜಕನಿಗೆ ಸೇರಬೇಕು. 9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೆ ಸಲ್ಲಬೇಕು. 10 ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.” 11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 12 “ನೀನು ಇಸ್ರಾಯೇಲರಿಗೆ ಹೀಗೆ ಅಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಕೆಗಳನ್ನು, 13 ಯಾರ ಕೈಗೆ ಸಿಕ್ಕಿದೆಯೋ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧವಾದ ಸಂದರ್ಭದಲ್ಲಿ, 14 ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ, 15 ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ

ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು. 16 “ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು. 17 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನಲದಿಂದ ಸ್ವಲ್ಪ ಧೂಪನ್ನು ಆ ನೀರಿನಲ್ಲಿ ಹಾಕಬೇಕು. 18 ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸಕನ್ನು ತೆಗೆದು, ಕೂದಲನ್ನು ಕೆರಿದಿಸಿ ವೃಣಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. 19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ರಿಮಾಡದೇ ನಿರಪರಾಧಿಯಾಗಿದ್ದರೆ ಶಶಿಸಲ್ಲಟ್ಟಿ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ. 20 ಅದರೇ ನೀರು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ರಿಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,” 21 “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿ ನೇಮಿಸಲಿ. 22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು. 23 “ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು. 24 ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಶಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು. 25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವೃಣಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು. 26 ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು. 27 ಅವಳು ಅಶುದ್ಧಳಾಗಿ ಗಂಡನಿಗೆ ದೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು. 28 ಅದರೇ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು. 29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ರಿಮಾಡಿ ಅಶುದ್ಧಳಾದರೆ ಇಂತಹ ವೃಣಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ. 30 ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು. 31 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.”

6 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ, 3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು. 4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. 5

“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು. 6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು. 7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ. 8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು. 9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು. 10 ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ತರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. 11 ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. 12 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು. 13 ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು. 14 ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು. 15 ಇದಲ್ಲದೆ ಒಂದು ಪುಟ್ಟ ತುಂಬಾ ಎಣ್ಣೆ ಬೆರೆಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು. 16 ಯಾಜಕನು ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು. 17 ಆ ಟಗರನ್ನೂ, ಪುಟ್ಟ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು. 18 ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. 19 ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು. 20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು. 21 ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”

22 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 23 “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಅಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು, 24 ಯೆಹೋವನು ನಿಮ್ಮನ್ನು ಅಶೀರ್ವದಿಸಿ ಕಾಪಾಡಲಿ; 25 ಯೆಹೋವನು ಪ್ರಸನ್ನನುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; 26 ಯೆಹೋವನು ನಿಮ್ಮ ಮೇಲೆ ಕೃಪಾಕಟಿಕ್ಷದಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ. 27 ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಅಶೀರ್ವದಿಸುವೆನು.”

7 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. 2 ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. 3 ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ರಿಬ್ಬರೂ ಒಂದು ಕಮಾನು ಬಂಡಿಯನ್ನೂ ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು. 4 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 5 “ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು” ಎಂದು ಆಜ್ಞಾಪಿಸಿದನು. 6 ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು. 7 ಅವನು ಗೇರ್ಹೋನ್ನ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು. 8 ಮುರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು. 9 ಕಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು. 10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು. 11 ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು. 12 ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ. 13 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 14 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 15 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಿಗರು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ. 16 ಎರಡನೆಯ ದಿನದಲ್ಲಿ ಇಸ್ರಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು. 17 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಿಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ. 18 ಎರಡನೆಯ ದಿನದಲ್ಲಿ ಇಸ್ರಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು. 19 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ

ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 20 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 21 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 23 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ. 24 ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು. 25 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು; 26 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 27 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಿಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 29 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ. 30 ನಾಲ್ಕನೆಯ ದಿನದಲ್ಲಿ ರೂಬೀನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು. 31 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 32 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 33 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 35 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ. 36 ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರಿಷದ್ವಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. 37 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 38 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು. 39 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 40 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 41 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರಿಷದ್ವಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ. 42 ಆರನೆಯ ದಿನದಲ್ಲಿ ಗಾಡ್ ಕುಲಾಧಿಪತಿಯೂ, ದೆಗುವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು. 43 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 44 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 45 ಅವನು

ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 46 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 47 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೇವಸ್ಥಾನದ ಮಗನಾದ ಎಲ್ಲಾಪಾಪನು ಸಮರ್ಪಿಸಿದ ಕಾಣಿಕೆಗಳು ಇವೇ. 48 ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಷದ್ವೈಯ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು. 49 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 50 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 51 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 52 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 53 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ವೈಯ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ. 54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. 55 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 56 ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 57 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 58 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 59 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. 60 ಬಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ದೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು. 61 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 62 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 63 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 64 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 65 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ದೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ. 66 ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ವೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು. 67 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 68 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 69 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 70 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 71 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.

ಅಮ್ಮೀಷದ್ವೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ. 72 ಹನ್ನೊಂದನೆಯ ದಿನದಲ್ಲಿ ಅಶೇರ್ ಕುಲಾಧಿಪತಿಯೂ ಒತ್ತಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. 73 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 74 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 75 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 76 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 77 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. 78 ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏಫ್ರಾಯೀಮ್ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು. 79 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋದಿಯ ಹಿಟ್ಟು ತುಂಬಿತ್ತು. 80 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. 81 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. 82 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, 83 ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಬಿಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. 84 ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಫ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು. 85 ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. 86 ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್. 87 ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಬಿಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋರಿಗಳು. 88 ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಬಿಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. 89 ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.

8 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ: 2 “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. 3 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು. 4 ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಂಕುರಗಳೂ ಬಂಗಾರದ ನಕಾಸೆ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.

5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ,
 6 “ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಬೇಕು.
 7 ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ
 ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ
 ಕ್ಷೌರಮಾಡಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು
 ಶುದ್ಧಪಡಿಸಿಕೊಳ್ಳಬೇಕು. 8 ತರುವಾಯ ಅವರು ಸರ್ವಾಂಗಹೊಮ್ಮಕ್ಕಾಗಿ ಒಂದು
 ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನ್ನಿವೇದ್ಯ ಅಂದರೆ ಎಣ್ಣೆ
 ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು
 ಹೋರಿಯನ್ನು ತೆಗೆದುಕೊಳ್ಳಬೇಕು. 9 ಆಗ ನೀನು ಲೇವಿಯರನ್ನು ದೇವದರ್ಶನ
 ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ
 ಕೂಡಿಸಬೇಕು. 10 ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ,
 ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. 11 ಲೇವಿಯರು
 ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು
 ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ
 ಸಮರ್ಪಿಸಬೇಕು. 12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ
 ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ
 ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು
 ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
 13 ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು
 ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ
 ಅವರು ನನ್ನ ಸೊತ್ತಾಗುವರು. 15 “ಅದಾದ ನಂತರ ಲೇವಿಯರು
 ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು
 ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು. 16 ಇಸ್ರಾಯೇಲರಲ್ಲಿ
 ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ
 ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ
 ತೆಗೆದುಕೊಂಡಿದ್ದೇನೆ. 17 ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ
 ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಏಗುಪ್ತ ದೇಶದಲ್ಲಿದ್ದ ಚೊಚ್ಚಲಾದವರನ್ನು
 ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದವರನ್ನು ನನ್ನ ಸ್ವಂತಕ್ಕಾಗಿ
 ಪ್ರತಿಷ್ಠಿಸಿಕೊಂಡೆನು. 18 ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ
 ಲೇವಿಯರನ್ನು ತೆಗೆದುಕೊಂಡಿದ್ದೇನೆ. 19 ಇಸ್ರಾಯೇಲರಿಗಾಗಿ ದೇವದರ್ಶನ
 ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು
 ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ
 ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ
 ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.” 20 ಯೆಹೋವನು
 ಲೇವಿಯರ ವಿಷಯದಲ್ಲಿ ಅಜ್ಞಾಪಿಸಿದಂತೆಯೇ ಮೋಶೆ, ಆರೋನರೂ
 ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. 21 ಲೇವಿಯರು
 ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು
 ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು
 ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
 22 ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ
 ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಆರಂಭಿಸಿದರು. ಅವರ
 ವಿಷಯದಲ್ಲಿ ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಮಾಡಿದರು. 23
 ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
 24 “ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು
 ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ
 ಸೇವಮಂಡಳಿಗೆ ಸೇರಬೇಕು. 25 ಅವರು ಐವತ್ತು ವರ್ಷದವರಾದ
 ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ
 ಬಿಡುಗಡೆಯಾಗುವರು. 26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ
 ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು

ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು
 ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”

9 ಇಸ್ರಾಯೇಲರು ಏಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ
 ಮೊದಲನೆಯ ತಿಂಗಳಿನಲ್ಲಿ, ಸೀನಾಯ ಅರಣ್ಯದಲ್ಲಿ ಯೆಹೋವನು
 ಮೋಶೆಗೆ, 2 “ಇಸ್ರಾಯೇಲರು ಪಸ್ತಹಬ್ಬ ಅಚರಿಸಲು ನೇಮಕವಾದ
 ಕಾಲದಲ್ಲಿ ಅಚರಿಸಲು ಹೇಕು. 3 ನಾನು ನೇಮಿಸಿದ ಅಜ್ಞಾವಿಧಿಗಳ ಪ್ರಕಾರ
 ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ
 ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಅಚರಿಸಬೇಕು” ಎಂದು
 ಹೇಳಿದನು. 4 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ತಹಬ್ಬವನ್ನು
 ಅಚರಿಸಬೇಕೆಂದು ಅಜ್ಞಾಪಿಸಿದನು. 5 ಹಾಗೆಯೇ ಅವರು ಮೊದಲನೆಯ
 ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯ
 ಅರಣ್ಯದಲ್ಲಿ ಪಸ್ತಹಬ್ಬವನ್ನು ಅಚರಿಸಿದರು. ಯೆಹೋವನು ಮೋಶೆಗೆ
 ಅಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು. 6 ಆದರೆ
 ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ
 ದಿನದಲ್ಲಿ ಪಸ್ತಹಬ್ಬವನ್ನು ಅಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ
 ಬಂದರು. 7 ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿನಿಂದ
 ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ
 ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?”
 ಎಂದು ಕೇಳಿದರು. 8 ಆದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ.
 ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು
 ವಿಚಾರಿಸುತ್ತೇನೆ” ಎಂದು ಹೇಳಿದನು. 9 ಆಗ ಯೆಹೋವನು ಮೋಶೆ
 ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 10 “ನೀನು ಇಸ್ರಾಯೇಲರಿಗೆ
 ಹೀಗೆ ಅಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ
 ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ
 ಯೆಹೋವನ ಅಜ್ಞಾನುಸಾರ ಪಸ್ತಹಬ್ಬವನ್ನು ಅಚರಿಸಲೇಬೇಕು.’ 11
 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ
 ವೇಳೆಯಲ್ಲಿ ಅದನ್ನು ಅಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ
 ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
 12 ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ
 ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ತಹಬ್ಬದ
 ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಅಚರಿಸಬೇಕು. 13
 ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ತಹಬ್ಬವನ್ನು
 ಅಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು
 ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ
 ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು. 14
 “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ತಹಬ್ಬವನ್ನು
 ಅಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಅಜ್ಞಾವಿಧಿಗಳ
 ಪ್ರಕಾರವೇ ಅದನ್ನು ಅಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ
 ನಿಯಮವಿರಬೇಕು.” 15 ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ
 ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು.
 ಅದು ಸಂಜೆಯಿಂದ ಮಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು. 16
 ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು
 ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
 17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ
 ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು
 ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. 18 ಯೆಹೋವನ ಅಪ್ಪಣೆಯನ್ನು
 ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು
 ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು
 ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ
 ಇರುತ್ತಿದ್ದರು. 19 ಆ ಮೇಘವು ಬಹುದಿನದವರೆಗೂ ದೇವದರ್ಶನದ

ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು. 20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. 21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಿಗ್ಗೆನವರೆಗೆ ಇರುತ್ತಿತ್ತು. ಬೆಳಿಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು. 22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಜನರು ಹೊರಡುತ್ತಿದ್ದರು. 23 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

10 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ, 2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು. 3 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು. 4 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು. 5 ನೀನು ಅರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು. 6 ಎರಡನೆಯ ಸಾರಿ ಅರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಅರ್ಭಟವಾಗಿಯೇ ಊದಿಸಬೇಕು. 7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಅರ್ಭಟವಾಗಿ ಊದಿಸಬಾರದು. 8 “ಅರೋನನ ವಂಶಸ್ಥರಾದ ಯಾಕೂಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. 9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಅರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು. 10 ಇದಲ್ಲದೆ ನೀವು ಉತ್ಪನ್ನ ಕಾಲಗಳಲ್ಲಿಯೂ, ಹಬ್ಬಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.” 11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು. 12 ಅದುದರಿಂದ ಇಸ್ರಾಯೇಲರು ಸೀನಾಯ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು. 13 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ. 14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು. 15 ಇಸ್ರಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನತನೇಲನು. 16 ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ

ಎಲೀಯಾಬನು. 17 ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರಿಯರೂ ಅದನ್ನು ಹೊತ್ತುಕೊಂಡು ಹೊರಟರು. 18 ಅಮೇಲೆ ರೂಬೀನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆಬೇಯೂರನ ಮಗನಾದ ಎಲೀಚೂರನು. 19 ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷ್ವೈಯ ಮಗನಾದ ಶೆಲುಮೀಯೇಲನು. 20 ಗಾಡ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಲಾಸಾಫನು. 21 ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. 22 ಆ ಮೇಲೆ ಎಫ್ರಾಯಿಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು. 23 ಮನಸೈ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಫೆದಾಚೂರನ ಮಗನಾದ ಗಮ್ಮೀಯೇಲನು. 24 ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು. 25 ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷ್ವೈಯ ಮಗನಾದ ಅಹೀಗೆಜರನು. 26 ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ತಾನನ ಮಗನಾದ ಪಗೀಯೇಲನು. 27 ಸಫ್ರಾಯಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು. 28 ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು. 29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಅದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು. 30 ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು. 31 ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿವೆ. ಅದುದರಿಂದ ನೀನು ನಮಗೆ ಕಣ್ಣಾಗಿರಬೇಕು. 32 ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟುಗುವಂತೆ ಮಾಡುವೆವು” ಎಂದು ಹೇಳಿದನು. 33 ಅವರು ಯೆಹೋವನ ಬೆಳ್ಳಿವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು. 34 ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು. 35 ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು. 36 ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.

11 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿರುವರು ಸುಟ್ಟುಹೋದರು. 2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಅರಿಹೋಯಿತು. 3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು

ಹೆಸರಾಯಿತು. 4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕಿತು? 5 ಐಗುಪ್ತದೇಶದಲ್ಲಿನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯ, ಕಬೂಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನನಗಿಗಿ ಬರುತ್ತವೆ. 6 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಕರವಾಗಿ ಮಾತನಾಡ ತೊಡಗಿದರು. 7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು. 8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಬರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಷ್ಟೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು. 9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು. 10 ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು. 11 ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? 12 ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ? 13 ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕಿತು? 14 ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ. 15 ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾಪಸ್ಥೆಯನ್ನು ನಾನು ಸಹಿಸಲಾರೆ” ಎಂದನು. 16 ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ. 17 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲಿಸಿಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.” 18 ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳೆ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು. 19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ. 20 ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಅತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು. 21 ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಅರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ. 22 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು. 23 ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು. 24 ಮೋಶೆ ಹೊರಟುಹೋಗಿ

ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು. 25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲಿಸಿಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ. 26 ಆದರೆ ಎಲ್ಲಾ ದ್ವಾದ, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು. 27 ಪಾಳೆಯದಿಂದ ಬೃಹದ್ದುಗುಣ ಮೋಶೆಯ ಬಳಿಗೆ ಓಡಿ ಬಂದು, “ಎಲ್ಲಾ ಮೇವು ಮೇವಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು. 28 ಮೋಶೆಯ ಶಿಷ್ಯನಾದ ನೂನ ಮಗನಾದ ಯೆಹೋವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು. 29 ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚಿಪಡುತ್ತೀರೋ? ಯೆಹೋವನ ಅನುಗ್ರಹದಿಂದ ಆತನ ಜನರಲ್ಲೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು. 30 ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು. 31 ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳೆ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು. 32 ಇಸ್ರಾಯೇಲರು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೊಳೆಮೀರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. 33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಆಗಿಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು. 34 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. 35 ತರುವಾಯ ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಜೆರೋತಿಗೆ ಬಂದು ಅಲ್ಲಿ ಇಳಿದುಕೊಂಡರು.

12 ಮೋಶೆ ಕೂಪ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು. 2 ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು. 3 ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು. 4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು. 5 ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು. 6 ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು. 7 ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ. 8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು. 9 ನಂತರ

ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು. 10 ಆ ಮೇಳವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯು ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು. 11 ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. 12 ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು. 13 ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯುತ್ತಾನೆ. 14 ಆದಕ್ಕೆ ಯೆಹೋವನು ಮೋಶೆಗೆ, “ಆಕೆಯು ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು. 15 ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ. 16 ತರುವಾಯ ಅವರು ಹಜೇರೋನಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.

13 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು. 3 ಯೆಹೋವನ ಆಪ್ತನೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು. 4 ಅವರ ಹೆಸರುಗಳು ಯಾವುವೆಂದರೆ: ರೂಬೀನ್ ಕುಲದ ಜಕ್ಕೂರನ ಮಗನಾದ ಶಮೂವ, 5 ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಫ್, 6 ಯೆಹೂದ ಕುಲದ ಯೆಫ್ರಾಸೈಯನ ಮಗನಾದ ಕಾಲೇಬ್, 7 ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್, 8 ಎಫ್ರಾಯಿಮ್ ಕುಲದ ನೂನನ ಮಗನಾದ ಹೋಶೇಯ, 9 ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ, 10 ಜೆಬೂಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್, 11 ಯೋಸೇಫ್ ಅಂದರೆ ಮನಶ್ಸೆ ಕುಲದ ಸೂಸೀಯನ ಮಗನಾದ ಗದ್ದೀ, 12 ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮಿಯೇಲ್, 13 ಅಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್, 14 ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ, 15 ಗಾಡ್ ಕುಲದ ಮಾಕೀಯನ ಮಗನಾದ ಗೆಯೂವೇಲ್. 16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋವನು ಹೆಸರಿಟ್ಟನು. 17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು. 18 ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ, 19 ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ? 20 ಭೂಮಿಯ ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ದೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು. 21 ಅವರು ಬೆಟ್ಟವನ್ನು ಹತ್ತಿ ಜಿನ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು. 22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನ್ ಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ

ಜೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು. 23 ಅವರು ಎಷ್ಟೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಜಿ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು. 24 ಇಸ್ರಾಯೇಲರು ಅಲ್ಲಿ ಆ ದ್ರಾಕ್ಷೆಯ ಗೊಂಚಲುನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ಎಷ್ಟೋಲ್” ಎಂದು ಹೆಸರು ಉಂಟಾಯಿತು. 25 ಅವರು ನಲ್ಲತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು. 26 ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. 27 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು. 28 ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರೊಡನೆ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇವೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೂರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು. 30 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣಗುಟ್ಟಿದರು. ಕಾಲೇಬನು ಅವರನ್ನು ಸಮೈನಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. 31 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. 32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು. 33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

14 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು. 2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು 3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು. 4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು. 5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಆಡುತ್ತಿದ್ದರು. 6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋವನು ಮತ್ತು ಯೆಫ್ರಾಸೈಯ ಮಗನಾದ ಕಾಲೇಬನೂ ತಮ್ಮ ಬೆಟ್ಟಗಳನ್ನು ಹರಿದುಕೊಂಡರು. 7 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು. 8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. 9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ

ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು. 10 ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರಲ್ಲರಿಗೂ ಕಾಣಿಸಿಕೊಂಡಿತು. 11 ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು? 12 ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. 13 ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತರ ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ ದೇಶದ ನಿವಾಸಿಗಳಿಗೆ ತಿಳಿಸುವರು. 14 ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ. 15 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ, 16 “ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು” ಎಂದು ಮಾತನಾಡಿಕೊಳ್ಳುವರು. 17 ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ, 18 “ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ, ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು” ಎಂದು ಹೇಳಿದ್ದಿ. 19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. 20 ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ. 21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು. 22 ಈ ಮನುಷ್ಯರೆಲ್ಲರೂ ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ 23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ. 24 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾದೀನಪಡಿಸಿಕೊಳ್ಳುವರು. 25 ಅಮಾಲೇಕ್ಯರೂ, ಕಾನಾನ್ಯರೂ ಆ ತೆಗೆನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು. 26 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, 27 “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು. 28 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ

ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. 29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು. 30 ಯೆಪುನ್ಯೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ. 31 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು. 32 ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ. 33 ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ಲತ್ತಾ ವರ್ಷ ಮರುಭೂಮಿಯಲ್ಲಿ ವಾಸಿಸಬೇಕು. 34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ಲತ್ತಾ ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ಲತ್ತಾ ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು. 35 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು. 36 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು. 37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು. 38 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರೆಲ್ಲ ನೂನನ ಮಗನಾದ ಯೆಹೋಶುವನು ಮತ್ತು ಯೆಪುನ್ಯೆಯ ಮಗನಾದ ಕಾಲೇಬನು ಮಾತ್ರ ಉಳಿದರು. 39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು. 40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು. 41 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ. 42 ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ. 43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಅತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು. 44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ. 45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

15 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ, 3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಅಡುಕುರಿ ಹಿಡುಗುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸವಾಂಗಕ್ಕೋವು ಮಾಡುವುದಕ್ಕೂ ಹರಕೆಸಲ್ಲಿಸುವುದಕ್ಕೂ ಕೃತಜ್ಞತೆಯನ್ನು ತೋರಿಸುವುದಕ್ಕೂ ಹದ್ದವನ್ನು ಆಚರಿಸುವುದಕ್ಕೂ ಸಮಾಧಾನಯುಜ್ಯಮಾಡಿದರೆ, 4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನ್ನೆವೆದ್ದ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರೆದಿದ ಮೂರು ಸೇರು ಗೋದಿಯು ಹಿಟ್ಟನ್ನೂ ಸೇರಿಸಬೇಕು. 5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ

ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. 6 “ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಅರು ಸೇರು ಗೋದಿಯ ಹಿಟ್ಟನ್ನೂ, 7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. 8 “ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ, 9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು. 10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. 11 “ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು. 12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು. 13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. 14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುಪ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು. 15 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು. 16 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುಪ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.” 17 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 18 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ, 19 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. 20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನವೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕಡಿದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. 21 “ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕಡಿದ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. 22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ, 23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ, 24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದೋಹಿಗಳಾದರೆ, ಸರ್ವಸಮೂಹದವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೊತವನ್ನು ಸಮರ್ಪಿಸಬೇಕು. 25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ, 26 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. 27 “ಯಾವನಾದರೂ ತಿಳಿಯದೆ ತಪ್ಪು

ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಅಡನ್ನು ಸಮರ್ಪಿಸಬೇಕು. 28 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. 29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು. 30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. 31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಕಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.” 32 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಬಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು. 33 ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು. 34 ಅಂಥವನಿಗೆ ವಿಧಿಸಬೇಕಾದ ಲೆಕ್ಕಿಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು. 35 ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಲೆಕ್ಕಿಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು. 36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. 37 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 38 “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತುಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು. 39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅಪುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ 40 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ. 41 ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಏಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”

16 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಷ್ಟಾರನ ಮಗನೂ ಅದ ಕೋರಹನು ಮತ್ತು ರೂಬೆನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು. 2 ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ಬಂದುವಾಗಿ ಪ್ರತಿಭಟಿಸಿ ತಿರುಗಿಬಿದ್ದರು. 3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು. 4 ಮೋಶೆ ಆ ಮಾತನ್ನು ಕೇಳಿ ಬೋರಲುದ್ದನು. 5 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಅದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹಕ್ಕಿರಕ್ಕೆ ಬರೆಗೊಡಿಸುವನು. 6 ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು, 7 ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ

ವರ್ತನೆ ಅತಿಯಾಯಿತು” ಎಂದು ಹೇಳಿದನು. 8 ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ, 9 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಲವಾಗಿ ತೋರುತ್ತದೋ? 10 ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತೀರೋ? 11 ನೀನು ಮತ್ತು ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋಹನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು. 12 ಮೋಶೆಯು, ಎಲೇಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರುಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ. 13 ನೀನು ಹಾಲೂ ಮತ್ತು ಜೇನು ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತೀಯೋ? 14 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿಗಿಡುಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು. 15 ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು. 16 ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋಹನನೂ ಯೆಹೋವನ ಸನ್ನಿಧಿಗೆ ಬರಬೇಕು. 17 ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋಹನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು. 18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋಹನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು. 19 ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು. 20 ಯೆಹೋವನು ಮೋಶೆ ಮತ್ತು ಆರೋಹನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 21 “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು. 22 ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು. 23 ಆಗ ಯೆಹೋವನು ಮೋಶೆಗೆ ಉತ್ತರವಾಗಿ, 24 “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು. 25 ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು. 26 ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊನ್ನಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು. 27 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ

ಬಂದು ತಮ್ಮ ತಮ್ಮ ಡೇರಗಳ ಬಾಗಿಲುಗಳಲ್ಲಿ ನಿಂತುಕೊಂಡರು. 28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ. 29 ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಿಲ್ಲವೆಂದು ತಿಳಿದುಕೊಳ್ಳಬೇಕು. 30 ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ಬಿಡುವ ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol h7585) 31 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು. 32 ಭೂಮಿಯು ಬಾಯ್ಬಿಡುವ ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು. 33 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol h7585) 34 ಅವರ ಸುತ್ತಲಿದ್ದ ಇಸ್ರಾಯೇಲರಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು. 35 ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು. 36 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ 37 “ಯಾಜಕನಾದ ಆರೋಹನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮದ್ದದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು. 38 ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಅದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು. 39 ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಆಪ್ತವಾದ ಪ್ರಕಾರ ದಹಿಸಿಕೊಂಡವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು. 40 ಆರೋಹನನ ಸಂತಾನಕ್ಕೆ ಸೇರಿದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು. 41 ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋಹನರ ಮೇಲೆ ಗುಣಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿರಿ” ಎಂದು ಹೇಳುವವರಾದರು. 42 ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋಹನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಅವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು. 43 ಮೋಶೆ ಮತ್ತು ಆರೋಹನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು. 44 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 45 “ನೀವಿಬ್ಬರೂ ಸಮೂಹದವರಲ್ಲಿ ಇರದ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋಹನರು ಬೋರಲುಬಿದ್ದರು. 46 ಮೋಶೆಯು ಆರೋಹನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು. 47 ಮೋಶೆ ಹೇಳಿದಂತೆ ಆರೋಹನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋಗಿ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು.

ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. 48 ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು. 49 ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ. 50 ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.

17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು. 3 ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. 4 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಅಜ್ಞಾತಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು. 5 ನಾನು ಯಾರನ್ನು ಆಯ್ಕೆಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು” ಎಂದನು. 6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. 7 ಮೋಶೆ ಆ ಕೋಲುಗಳನ್ನು ಅಜ್ಞಾತಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು. 8 ಮರುದಿನ ಮೋಶೆಯು ಅಜ್ಞಾತಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಆಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! 9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು. 10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಅಜ್ಞಾತಾಸನಗಳ ಮುಂದೆ ಇಡಬೇಕು. ಅದು ತಿರುಗಿಬಿಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು. 11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು. 12 ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ. 13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.

18 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು. 2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಅಜ್ಞಾತಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು. 3 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ. 4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ

ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು. 5 ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು. 6 ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಅರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. 7 ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. 8 ಯೆಹೋವನು ಆರೋನನಿಗೆ ಅಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು. 9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು. 10 ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. 11 “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು. 12 ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ. 13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. 14 ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸಲ್ಲಬೇಕು. 15 ಮನುಷ್ಯರೆಲ್ಲಾಳಲಿ, ಪಶುಗಳೆಲ್ಲಾಳಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. 16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೇಲ್ಫ ಪ್ರಕಾರ ಐದು ಶೇಲ್ಫ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. 17 “ಆಕಳಿನ ಮತ್ತು ಅಡುಕುರಿಗಳ ಚೊಚ್ಚಲಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮ್ಮಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು. 18 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎರೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು. 19 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ

ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು. 20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. 21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ. 22 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು. 23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ. 24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಅದುದರಿಂದ ಲೇವಿಯರಿಗೆ “ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ.” ಎಂದು ಹೇಳಿದ ಮಾತಿಗೆ ಇದೇ ಕಾರಣ. 25 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 26 “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. 27 ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು. 28 ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. 29 ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು. 30 ಅದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿ ದವಸದ ಹಾಗೂ, ದ್ರಾಕ್ಷತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು. 31 ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಉಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ. 32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ” ಎಂದು.

19 ಯೆಹೋವನು ಮೋಶೆ ಮತ್ತು ಆರೋನನಿಗೆ ಹೀಗೆ ಆಜ್ಞಾಪಿಸಿದನು, 2 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು. 3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು. 4 ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು. 5 ಆಗ ಅವನು ಆ ಅಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು. 6 ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಪ್ಪೆಗಿಡದ ಬರಲನ್ನೂ, ರಕ್ತವಣ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಅಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು. 7 ಆ ಯಾಜಕನು ತನ್ನ ಬಟ್ಟೆಗಳನ್ನು

ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು. 8 ಆ ಅಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. 9 “ಶುದ್ಧನಾದವನೊಬ್ಬನು ಆ ಅಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಅದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು. 10 ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ. 11 “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. 12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ. 13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆ ಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು. 14 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. 15 ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು. 16 ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. 17 “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು. 18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಪ್ಪೆಗಿಡದ ಬರಲಿನಿಂದ ಮನುಷ್ಯನ ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನಿಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು. 19 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು. 20 ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಅಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು. 21 “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. 22 ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”

20 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು.

ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು. 2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು. 3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. 4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ? 5 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುದಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು. 6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. 7 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ, 8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುದಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು. 9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಅತನ ಸನ್ನಿಧಿಯಿಂದ ತೆಗೆದುಕೊಂಡನು. 10 ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೊಸ್ಕರ ನೀರನ್ನು ಬರಮಾಡಬೇಕೋ?” 11 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು. 12 ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ಧಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು. 13 ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು. 14 ಮೋಶೆ ಕಾದೇಶಿನಿಂದ ಎದೋಮ್ನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಯೋಜಿತವಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ. 15 ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು. 16 ನಾವು ಯೆಹೋವನಿಗೆ ಮೊರೆಯಬೇಕಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತರನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ. 17 ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುದಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು. 18 ಆದರೆ ಎದೋಮ್ನರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು. 19 ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ಪಡೆಯಾಗಿ ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು. 20 ಆದರೆ ಎದೋಮ್ನರು, “ನೀವು ದಾಟಲೇ ಬಾರದು”

ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು. 21 ಎದೋಮ್ನರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು. 22 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋದ ಎಂಬ ಬೆಟ್ಟಕ್ಕೆ ಬಂದರು. 23 ಯೆಹೋವನು ಎದೋಮ್ನ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, 24 “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರಿಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ಧಾನಮಾಡಿದ ದೇಶದೊಳಗೆ ಆರೋನನು ಸೇರಬಾರದು. 25 ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ. 26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು. 27 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು. 28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು. 29 ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಷಿಸಿದರು.

21 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು. 2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು. 3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು. 4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ನ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು. 5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. 6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು. 7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು. 8 ಮೋಶೆ ಜನರಿಗೊಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾವುದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು. 9 ಅದಕಾರಣ ಮೋಶೆ ತಾವುದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾವುದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. 10 ತರುವಾಯ ಇಸ್ರಾಯೇಲರು

ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. 11 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. 12 ಅಲ್ಲಿಂದ ಹೊರಟು ಜೆರೊ ತಗ್ಗಿನಲ್ಲಿ ಇಳಿದುಕೊಂಡರು. 13 ಅಲ್ಲಿಂದ ಹೊರಟು ಅನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅನೋನ್ ನದಿಯ ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಬರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಬರ ಗಡಿಯಾಗಿದೆ. 14 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ ಮತ್ತು ಅನೋನ್ ನದಿಗೆ ಕೂಡುವ ಹಳ್ಳಗಳನ್ನೂ, 15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದಿದೆ. 16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. 17 ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು: “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ 18 ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಆಗಿದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ, 19 ಮತ್ತಾನದಿಂದ ನಹಲೆಯೇಲಿಗೂ, ನಹಲೆಯೇಲಿನಿಂದ ಬಾಮೋತಿಗೂ ಬಂದರು. 20 ಬಾಮೋತಿನಿಂದ ಮೋವಾಬ್ಬರ ಬಯಲಿನಲ್ಲಿರುವ ತಗ್ಗಿನಿಂದ ಪಿಷ್ಠಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಜೀಮೋನ್ ಮರಳುಗಾಡು ಕಾಣಿಸುತ್ತದೆ. 21 ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, 22 “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು. 23 ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಶಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. 24 ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅನೋನ್ ನದಿ ಮೊದಲುಗೊಂಡು ಯೆಜೀಮೋನ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು. 25 ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಠೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು. 26 ಹೆಷ್ಠೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಬರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು. 27 ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ: “ಹೆಷ್ಠೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನಮಾಡಬೇಕು. 28 ಸೀಹೋನನ ಪಟ್ಟಣವಾದ ಹೆಷ್ಠೋನಿನಿಂದ ಆಗ್ನಿ ಜ್ವಾಲೆಹೊರಟು, ಮೋವಾಬ್ಬರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು. 29 ಮೋವಾಬ್ಬರೇ, ನಿಮ್ಮ ಗತಿಯೇನೆಂದು ಹೇಳಲಿ! ಕಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ, ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು. 30 ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಠೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದಿಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.” 31 ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು. 32 ಅದಲ್ಲದೆ ಮೋಶೆ ಗೂಢಚಾರರ

ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. 33 ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ದವರಿಗೆ ಹೊರಟುಬಂದನು. 34 ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಠೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು. 35 ಆದಕಾರಲೂ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.

22 ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಹೋ ಪಟ್ಟಣಕ್ಕೆ ಎದುರಾಗಿ ಯೋರ್ಡನ್ ನದಿಯ ತೀರದಲ್ಲಿ ಮೋವಾಬ್ಬರ ಬಯಲಿನಲ್ಲಿ ಇಳಿದುಕೊಂಡರು. 2 ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿತ್ತೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಬರ ಅರಸನಾಗಿದ್ದನು. 3 ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಬರು ಬಹಳ ಭಯಪಟ್ಟು ಹೆದರಿದರು. 4 ಮೋವಾಬ್ಬರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಆಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿವೆ” ಎಂದು ಹೇಳಿದರು. 5 ಅವನು ಬೆರೋಲನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೇಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಏಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ. 6 ಅದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು. 7 ಮೋವಾಬ್ಬರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು. 8 ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಬರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. 9 ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯನ ಯಾರು?” ಎಂದು ಕೇಳಲು, 10 ಬಿಳಾಮನು ದೇವರಿಗೆ, “ಮೋವಾಬ್ಬರ ಅರಸನೂ, ಚಿತ್ತೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ, 11 ಒಂದು ಜನಾಂಗವು ಏಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. 12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು. 13 ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು. 14 ಮೋವಾಬ್ಬರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲಿಲ್ಲ” ಎಂದು ತಿಳಿಸಿದರು. 15 ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು. 16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿತ್ತೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ

ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ. 17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು” ಎಂದನು. 18 ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು. 19 ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು. 20 ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಅಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು. 21 ಬೆಳಿಗ್ಗೆ ಬಿಳಾಮನು ತನ್ನ ಕತ್ತಿಗೆ ಕಡಿವಾಣ ಹಾಕಿಸಿ ಮೋವಾಬ್ಬರ ಪ್ರಧಾನರ ಜೊತೆಯಲ್ಲಿ ಹೊರಟನು. 22 ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಅಳುಗಳು ಅವನ ಸಂಗಡ ಇದ್ದರು. 23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು. 24 ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು. 25 ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. 26 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಲ್ಲದ ಇಕ್ಕಟ್ಟಿದ್ದ ಸ್ಥಳದಲ್ಲಿ ನಿಂತುಕೊಂಡನು. 27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟಿಗೆದ್ದು ತನ್ನ ಕೈಕೊಲಿನಿಂದ ಕತ್ತೆಯನ್ನು ಹೊಡೆದನು. 28 ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು. 29 ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟು ಬಂದಂತೆ ನನ್ನನ್ನು ಅಡಿಸಿದೆಯಲ್ಲ. ನನ್ನ ಕೈಯಲ್ಲಿ ಕತ್ತೆಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು. 30 ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು. 31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತೆಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು. 32 ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. 33 ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರಿಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು. 34 ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕಟ್ಟಿದಾಗ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು. 35 ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು. 36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅನೋನ್ ನದಿಯ ತೀರದಲ್ಲಿರುವ ಮೋವಾಬ್ಬರ ಪಟ್ಟಣಕ್ಕೆ

ಹೋದನು. 37 ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದನಲ್ಲ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು. 38 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು. 39 ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿಯುತ್ ಹುಜೋತಿಗೆ ಬಂದರು. 40 ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು. 41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳು” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

23 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಿಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು. 2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಿಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. 3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು. 4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಿಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು. 5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಅಜ್ಞಾಪಿಸಿದನು. 6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಬರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು. 7 ಆಗ ಬಿಳಾಮನು ಪದ್ಧರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಬರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.” ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.” 8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ? 9 ಬಂಡೆಗಳ ಪಿಶಿರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ. 10 ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು. 11 ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದನು. ನೀನು ಅವರನ್ನು ಶಪಿಸದೆ ಅಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು. 12 ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು. 13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು. 14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ತೂ ಬಿಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ

ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ ಒಂದು ಟಿಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. 15 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು. 16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು. 17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಬರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು. 18 ಬಿಳಾಮನು ಪದ್ಧರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು. 19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ? 20 ಅವರನ್ನು ಅಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಅಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು. 21 ಈ ಯಾಕೋಬನಲ್ಲಿ ಯಾವ ಅಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ. 22 ಅವರನ್ನು ಏಗ್ಗುಪ್ಪ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅದರ ಕಾಡುಕೋಣದಷ್ಟು ಬಲವುಳ್ಳವರು. 23 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’ 24 ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಕೊಂಡದ ಹೊರತು ಮಲಗುವುದಿಲ್ಲ. ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.” 25 ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಅಶೀರ್ವದಿಸಲೂ ಬೇಡ” ಎಂದು ಹೇಳಿದನು. 26 ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಿಲ್ಲವೇ?” ಎಂದನು. 27 ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು. 28 ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ. 29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಿಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು. 30 ಬಿಳಾಮನು ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ ಒಂದು ಟಿಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

24 ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು. 2 ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ, 3 ಹೀಗೆ ಪ್ರವಾದಿಸಿದನು, “ಬೆರ್ಯೋರನ ಮಗನಾದ ಬಿಳಾಮನು ಹೇಳಿದ್ದು ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು. 4 ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು

ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು. 5 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ. 6 ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ. 7 ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾರ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು. 8 ದೇವರು ಅವನನ್ನು ಏಗ್ಗುಪ್ಪ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲ್ಲಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಹಾಯಪಡಿಸುವರು. 9 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂದುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಅಶೀರ್ವದಿಸುವವನಿಗೆ ಅಶೀರ್ವದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು. 10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪುಕೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಅಶೀರ್ವದಿಸಿದೆ. 11 ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು. 12 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ, 13 ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಅಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೆಯದನ್ನಾದರೂ, ಕೆಟ್ಟದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾಡುವೆನು ಎಂದು ಹೇಳಿಲ್ಲವೋ?” 14 ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು. 15 ಬಿಳಾಮನು ಪದ್ಧರೂಪವಾಗಿ ಪ್ರವಾದಿಸಿದನು, “ಬೆರ್ಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು. 16 ದೇವರ ಮಾತುಗಳನ್ನು ಕೇಳುವವನು, ಪರಾಕ್ರಮದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು. 17 ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಬರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸುವುದು. 18 ಅದಲ್ಲದೆ ಇಸ್ರಾಯೇಲರು ಎದೋಮ್ನ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು. 19 ಇಸ್ರಾಯೇಲರೋ ಬಲಗೊಂಡವರು, ಯಾಕೋಬರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು. 20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.” 21 ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ. 22 ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನುತ್ತೀರೋ? ಅಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.” 23 ಅವನು ಮತ್ತು ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು? 24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು;

ಅವರಿಗೂ ನಾಶವಂಟಾಗುವುದು” ಎಂದನು. 25 ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಕನೂ ಹೊರಟುಹೋದನು.

25 ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು. 2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಅಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು. 3 ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. 4 ಅದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಘ್ನಿಯನ್ನು ಇಸ್ರಾಯೇಲರಿಂದ ತೊಲಿಸಬೇಕು” ಎಂದು ಹೇಳಿದನು. 5 ಅದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು. 6 ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು. 7 ಕೂಡಲೆ ಮಹಾಯಾಜಕನಾದ ಅರೋನನ ಮೊಮ್ಮಗನೂ, ಎಲ್ಲಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು. 8 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೆಂಡಹೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು. 9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು. 10 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ, 11 “ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಅರೋನನ ಮೊಮ್ಮಗನೂ, ಎಲ್ಲಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ. 12 ಅದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು. 13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು. 14 ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮಿ, ಅವನು ಸಿಮಿಯೋನ್ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು. 15 ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಜೀ, ಅವಳು ಮಿದ್ಯಾನ್ಯರಲ್ಲಿಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳೇ. 16 ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, 17 “ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು. 18 ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಜೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”

26 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಅರೋನನ ಮಗನೂ, ಯಾಜಕನೂ ಆಗಿರುವ ಎಲ್ಲಜಾರನ ಸಂಗಡ ಮಾತನಾಡಿ, 2 “ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು. 3 ಆಗ ಮೋಶೆಯೂ ಯಾಜಕನಾದ

ಎಲ್ಲಜಾರನೂ ಮೋವಾಬ್ಬರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೋರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ, 4 “ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಜಾರನೂ ಯೋರ್ದನ್ ನದಿಯ ತೀರದಲ್ಲಿ ಮೋವಾಬ್ಬರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು. 5 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೀನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಕರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು, 6 ಹೆಚ್ಚೋನನ ವಂಶಸ್ಥರಾದ ಹೆಚ್ಚೋನ್ನರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ. 7 ಇವರೇ ರೂಬೀನ್ನರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. 8 ಪಲ್ಲೂವಿನ ಮಗನು ಎಲೀಯಾಬ್. 9 ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಅರೋನನಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ. 10 ಭೂಮಿಯ ಬಾಯಿಯೆಂದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯ ಆ ಗುಂಪಿನವರಲ್ಲಿ ಬೇರೆ ಇನ್ನೊಬ್ಬರನ್ನು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು. 11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ. 12 ಸಿಮಿಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ನರು, ಯಾಕೀನನ ವಂಶಸ್ಥರಾದ ಯಾಕೀನ್ನರು, 13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ. 14 ಸಿಮಿಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ. 15 ಗಾಡ್ ಕುಲದ ಕುಟುಂಬಗಳು ಯಾವುವೆಂದರೆ: ಜೆಫೋನನ ವಂಶಸ್ಥರಾದ ಜೆಫೋನ್ನರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು, 16 ಒಜ್ಜೀಯ ವಂಶಸ್ಥರಾದ ಒಜ್ಜೀಯರು, ಏರೀಯ ವಂಶಸ್ಥರಾದ ಏರೀಯರು, 17 ಅರೋದನ ವಂಶಸ್ಥರಾದ ಅರೋದ್ವರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ. 18 ಗಾಡ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ. 19 ಯೆಹೂದನ ಮಕ್ಕಳಲ್ಲಿ ಏಲ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು. 20 ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರಹನ ವಂಶಸ್ಥರಾದ ಪೆರಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ. 21 ಪೆರಚಿನಿಂದುಂಟಾದ ಕುಟುಂಬಗಳು: ಹೆಚ್ಚೋನನ ವಂಶಸ್ಥರಾದ ಹೆಚ್ಚೋನ್ನರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ. 22 ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ. 23 ಇಸ್ರಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುಷ್ತನ ವಂಶಸ್ಥರಾದ ಪೂನ್ಯರು, 24 ಯಾಶೂಬನ ವಂಶಸ್ಥರಾದ ಯಾಶೂಬರು, ಶಿಮೋನನ ವಂಶಸ್ಥರಾದ ಶಿಮೋನ್ನರು ಇವರೇ. 25 ಇಸ್ರಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. 26 ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರದನ ವಂಶಸ್ಥರಾದ ಸೆರದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು. 27 ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ. 28 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಏಫ್ರಾಯೀಮ್. 29 ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ. 30 ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು, 31 ಅಸ್ತ್ರೀಯೇಲನ ವಂಶಸ್ಥರಾದ ಅಸ್ತ್ರೀಯೇಲ್ಯರು, ಶಕೆಮನ ವಂಶಸ್ಥರಾದ ಶಕೆಮ್ಯರು, 32 ಶಮೀದಾಯನ ವಂಶಸ್ಥರಾದ ಶಮೀದಾಯರು, ಹೇಜೆರನ ವಂಶಸ್ಥರಾದ

ಹೇಫೆಯರ್ ಇವರೇ. 33 ಹೇಫೆರನ ಮಗನಾದ ಚಲ್ವಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹೊರತು ಗಂಡುಮಕ್ಕಳು ಹುಟ್ಟಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಗಾ, ಮಿಲ್ಯಾ, ತಿರ್ಚಾ ಎಂಬುವವರೇ. 34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ. 35 ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹರು, ಬೆಕೆರನ ವಂಶಸ್ಥರಾದ ಬೆಕೆಯರ್, ತಹನನ ವಂಶಸ್ಥರಾದ ತಹನಿಯರು, 36 ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ. 37 ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. 38 ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಗರು, ಅಷ್ಟೇಲನ ವಂಶಸ್ಥರಾದ ಅಷ್ಟೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ರು, 39 ಶೂಫಾಮನ ವಂಶಸ್ಥರಾದ ಶೂಫಾಮ್ರು, ಹೊಫಾಮನ ವಂಶಸ್ಥರಾದ ಹೊಫಾಮ್ರು ಇವರೇ. 40 ಬೆಲಗನಿಗೆ ಅರ್ಫ, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ಫನ ವಂಶದವರು ಅರ್ಫರು, ನಾಮಾನನ ವಂಶದವರು ನಾಮಾನ್ಯರು. 41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. 42 ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ರು. 43 ಶೂಹಾಮ್ರು ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ. 44 ಅಶೇರ್ ಕುಲದ ಕುಟುಂಬಗಳು: ಇಮ್ಹಾಹನ ವಂಶಸ್ಥರಾದ ಇಮ್ಹಾಹರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು. 45 ಬೆರೀಯನ ಮಕ್ಕಳೆಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆಯರ್, ಮಲ್ಯೀಯೇಲನ ವಂಶಸ್ಥರಾದ ಮಲ್ಯೀಯೇಲ್ಯರು. 46 ಅಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು. 47 ಅಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ. 48 ನಫ್ತಾಲಿ ಕುಲದ ಕುಟುಂಬಗಳು: ಯಹಜೇಲನ ವಂಶಸ್ಥರಾದ ಯಹಜೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು, 49 ಯೇಜೆರನ ವಂಶಸ್ಥರಾದ ಯೇಜೇರ್ಯರು, ಶಿಲ್ಯೇಮನ ವಂಶಸ್ಥರಾದ ಶಿಲ್ಯೇಮ್ರು. 50 ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ. 51 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730. 52 ಯೆಹೋವನು ಮೋಶೆಗೆ ಅಜ್ಞಾಪಿಸಿದ್ದೇನೆಂದರೆ, 53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು. 54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು. 55 ಪ್ರತಿಯೊಂದು ಕುಲದ ಪಿತೃಯಿಂದ ಹೆಸರನ್ನು ಬರೆದು ಚೀಟಿಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು. 56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟಿ ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.” 57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇಷೋಫನ ವಂಶದವರಾದ ಗೇಷೋಫನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು. 58 ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ಲೋನ್ಯರ ಕುಟುಂಬ, ಮಕ್ಕೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು. 59 ಅಮ್ರಾಮನ ಹೆಂಡತಿ ಯಾರೆಂದರೆ: ಏಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆಡಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿಯಾಹಮಳೂ ಹುಟ್ಟಿದರು. 60 ಆರೋನನಿಂದ ನಾಹಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು. 61 ನಾಹಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಅಜ್ಞಾಪಿಸಿದ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸುಮ್ಮಿಸಿದ್ದರಿಂದ ಸತ್ತುಹೋದರು. 62 ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. 63 ಯೋರ್ದನ್ ನದಿಯ ತೀರದಲ್ಲಿ

ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಬರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು. 64 ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ. 65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫ್ತೆಯು ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವು ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

27 ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮೂಕೀರನ ಮರಿಮಗನೂ, ಗಿಲ್ಯಾದ ಮೊಮ್ಮಗನೂ ಹೇಫೆರನ ಮಗನಾದ ಚಲ್ವಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಗಾ, ಮಿಲ್ಯಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು. 2 ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ, 3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕಮಂಫಲವೇ. ಅವನಿಗೆ ಗಂಡು ಮಕ್ಕಳಿಲ್ಲ. 4 ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು. 5 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು. 6 ಯೆಹೋವನು ಮೋಶೆಯ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ, 7 “ಚಲ್ವಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ. 8 “ನೀನು ಇಸ್ರಾಯೇಲರಿಗೆ ಹೀಗೆ ಅಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು. 9 ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. 10 ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು. 11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿರುವುದುಗಳಾಗಿರಬೇಕು.” 12 ಯೆಹೋವನು ಮೋಶೆಗೆ, “ನೀನು ಈ ಅಬಾಬೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು. 13 ನಿನ್ನ ಅಣ್ಣನಾದ ಆರೋನನು ಪೂರ್ವಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು. 14 ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಅಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾಡಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು. 15 ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ, 16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ. 17 ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು. 18 ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ, 19 ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು. 20 ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ

ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು. 21 ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು. 22 ಯೆಹೋವನ ಆಪ್ತಜ್ಞೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು. 23 ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.

28 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ವಿಚ್ಛರಿಸಿಯೆಂದು ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’ 3 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು. 4 ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು. 5 ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು. 6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯ ಬೆಟ್ಟದಲ್ಲಿ ನೇಮಕವಾಯಿತು. 7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ವೇದದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ಯಬಿಡಬೇಕು. 8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. 9 “ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರೆಸಿದ ಅರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. 10 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು. 11 “ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಬಿಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. 12 ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಬಿಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಅರು ಸೇರು ಹಿಟ್ಟನ್ನು ಸೇರಿಸಬೇಕು. 13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. 14 ಇವುಗಳಿಗೆ ತಕ್ಕ ಪಾನದ್ರವ್ಯಾಪ್ತಿಯನ್ನು ಯಾವುದಾದರೂ ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಬಿಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು. 15 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. 16 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು. 17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ

ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. 18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಬಿಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು. 20 ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಬಿಗರಿಗೆ ಅರು ಸೇರು, 21 ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು, 22 ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. 23 ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. 24 ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು. 25 ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. 26 “ಪ್ರಸವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. 27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಬಿಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ, 28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಬಿಗರಿಗೆ ಒಂಭತ್ತು ಸೇರು, 29 ಹೋರಿಗೆ ಅರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ, 30 ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. 31 ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.”

29 “ತುತ್ಸೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. 2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಬಿಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. 3 ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಬಿಗರಿಗೆ ಎಣ್ಣೆ ಬೆರೆಸಿದ ಅರು ಸೇರು ಹಿಟ್ಟನ್ನು, 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು, 5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. 6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು. 7 “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು. 8 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಬಿಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. 9 ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಬಿಗರಿಗೆ ಅರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು, 10 ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರು ಹಿಟ್ಟನ್ನು, 11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ

ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. 12 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. 13 ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಬಿಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ, 14 ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನೂ, ಬಿಗರಿಗೆ ಎಣ್ಣೆ ಬೆರೆಸಿದ ಅರು ಸೇರು ಹಿಟ್ಟನ್ನೂ, 15 ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರೆಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು. 16 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು. 17 “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. 18 ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, 19 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 20 “ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ, 21 ನೈವೇದ್ಯಕ್ಕಾಗಿ ಹೋರಿ, ಬಿಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 23 “ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 24 ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 25 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 26 “ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 27 ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 29 “ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 30 ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 31 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ

ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 32 “ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಬಿಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 33 ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 34 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 35 “ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. 36 ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಬಿಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. 37 “ನೈವೇದ್ಯಕ್ಕಾಗಿ ಹೋರಿ, ಬಿಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 38 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. 39 “ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಿಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.” 40 ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೊಶೆ ಇಸ್ರಾಯೇಲರಿಗೆ ತಿಳಿಸಿದನು.

30 ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ, 2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟಿದ ಇರುವೆನೆಂದು ಅಣಿಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು. 3 “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟಿದ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ 4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟಿದ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು. 5 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗೂ, ಪ್ರತಿಜ್ಞೆಗೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. 6 “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ, 7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗೂ, ಪ್ರತಿಜ್ಞೆಗೂ ನಡೆಯಬೇಕು. 8 ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. 9 “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು. 10 “ಮುತ್ಸದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ, 11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗೂ, ಪ್ರತಿಜ್ಞೆಗೂ ನಿಲ್ಲುವವು. 12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡದಿದ್ದರೆ, ದೋಷಿಯೆಂದು ಎಣಿಸಲ್ಪಡುವುದಿಲ್ಲ. 13

ಹೆಂಡತಿ ಮಾಡಿದ ಹರಕೆಯನ್ನೂ ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. 14 ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು. 15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” 16 ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.

31 ಯೆಹೋವನು ಮೋಶೆಯ ಸಂಗಡ ಮಾತನಾಡಿ, 2 “ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಕರ ಬಳಿಗೆ ಸೇರಬೇಕು” ಎಂದು ಹೇಳಿದನು. 3 ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತಿಳಿಸಬೇಕು. 4 ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.” 5 ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು. 6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನಹಾಸನನ್ನು ದೇವರ ಸಾಮಾನುಗಳನ್ನೂ ಅಜ್ಞಾತುತೊರಗಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. 7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು. 8 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. 9 ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ ಆಸ್ತಿಯನ್ನೂ ಸೂರೆಮಾಡಿದರು. 10 ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು. 11 ಒಂದನ್ನೂ ಬಿಡದೆ ಮನುಷ್ಯರನ್ನೂ ಪಶುಗಳನ್ನೂ ಸೆರೆಹಿಡಿದರು. 12 ಮತ್ತು ಅವರು ಸೆರೆಯವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೋರ್ದನ್ ನದಿಯ ತೀರದಲ್ಲಿ ಮೋವಾಬ್ಬರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು. 13 ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು. 14 ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು. 15 ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೀನು? 16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವಾದ್ದಾಡಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ. 17 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು. 18 ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು. 19 ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು. 20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನನ್ನೂ ಮೇಕೆ ಕೂದಲಿನ ವಸ್ತುಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು. 21

ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ, 22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು, 23 ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು. 24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧಗಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು. 25 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 26 “ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಿಸಿ, 27 ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು. 28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಏನೂ ಐನೂರದಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತುಬೇಕು. 29 ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು. 30 ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು. 31 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು. 32 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕ್ಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000, 33 ದನಗಳು - 72,000, 34 ಕತ್ತೆಗಳು - 61,000, 35 ಕನ್ಯೆಯರು - 32,000. 36 ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. 37 ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675. 38 ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. 39 ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61 40 16,000 ಕನ್ಯೆಯರಲ್ಲಿ ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. 41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. 42 ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ 43 ಎಷ್ಟೆಂದರೆ - 3,37,500 ಆಡುಕುರಿಗಳು. 44 ಎತ್ತುಗಳು - 36,000, 45 ಕತ್ತೆಗಳು - 30,500, 46 ಕನ್ಯೆಯರು - 16,000, ಇಷ್ಟು ಇಸ್ರಾಯೇಲರ ಸಮೂಹದವರ ಪಾಲಿಗೆ ಬಂದವು. 47 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. 48 ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ, 49 “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು. 50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಳೆಕೆ, ಕಡಗ, ಮದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು. 51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು. 52 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ. 53 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು. 54 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

ರೂಬೀನ್ ಕುಲದವರಿಗೂ, ಗಾಡ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ನೇರ್, ಗಿಲ್ಯಾಡ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು. 2 ಗಾಡ್ ಮತ್ತು ರೂಬೀನ್ ಸಂತತಿಯವರು ಮೋಶೆ ಮತ್ತು ಮಹಾಯಜನಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ, 3 “ಅಟಾರೋತ್, ದೀಮೋನ್, ಯಗ್ನೇರ್, ನಿಮ್ಮ, ಹೆಷ್ಲೋನ್, ಎಲಿಯಾಲ್, ಸೆಬಾಮ್, ನೆಬೋ, ಬಿಯೋನ್, 4 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು. 5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು. 6 ಮೋಶೆಯು ಗಾಡ್ ಮತ್ತು ರೂಬೀನ್ ಸಂತಾನದವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೆನು? 7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ? 8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು. 9 ಅವರು ಎಷ್ಲೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ. 10 ಆ ಕಾಲದಲ್ಲಿ ಯೆಹೋವನು ಕೊಪೆಗೊಂಡವನಾಗಿ ಪ್ರಮಾಣಮಾಡಿ, 11 ‘ಏಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ 12 ಕೆನಿಷ್ಚೆಯನಾದ ಯೆಫ್ರನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ.” ಎಂದು ಖಂಡಿತವಾಗಿ ಹೇಳಿದನು. 13 ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕಟ್ಟಿ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ಲತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು. 14 “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ. 15 ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು. 16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು. 17 ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟಿಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ. 18 ಇಸ್ರಾಯೇಲರಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವಂತತಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ. 19 ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು. 20 ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಲಿರೆಲ್ಲರೂ ಯುದ್ಧಸನ್ನದ್ಧರಾಗಿ, 21 ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ 22 ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು. 23 “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ

ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ. 24 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು. 25 ಅದಕ್ಕೆ ಗಾಧ್ರೂ ಮತ್ತು ರೂಬೀನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು. 26 ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾಡ್ ದೇಶದ ಊರುಗಳಲ್ಲಿ ಇರಲಿ. 27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು. 28 ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಅಜ್ಞೆಮಾಡಿದನು. 29 ಮೋಶೆಯು ಅವರಿಗೆ, “ಗಾಧ್ರರಲ್ಲಿಯೂ, ರೂಬೀನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾಡ್ ಪ್ರದೇಶವನ್ನು ಅವರಿಗೆ ಸ್ವಾಸ್ಥ್ಯವಾಗುವುದಕ್ಕೆ ಕೊಡಬೇಕು. 30 ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ಥ್ಯವಾಗಬೇಕು” ಎಂದು ಹೇಳಿದನು. 31 ಅದಕ್ಕೆ ಗಾಧ್ರೂ ರೂಬೀನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಅಜ್ಞಾಪಿಸಿದಂತೆಯೇ ಮಾಡುವೆವು. 32 ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು. 33 ಹೀಗೆ ಮೋಶೆಯು ಗಾಧ್ರರಿಗೂ, ರೂಬೀನ್ಯರಿಗೂ, ಯೋಕೀಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ ಪಾಷಾಣಿನ ಅರಸನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು. 34 ಗಾಧ್ರನ ಮಕ್ಕಳು ದೀಮೋನ್, ಅಟಾರೋತ್, ಅರೋಯೇಲ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು. 35 ಅಟ್ರೋತ್ನೋಫಾನ್, ಯಗ್ನೇರ್, ಯೋಗ್ಹಾ, 36 ಬೇತ್‌ನಿಮ್ಮಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಗಳನ್ನು ಕಟ್ಟಿಕೊಂಡರು. 37 ರೂಬೀನ್ಯರ ಮಕ್ಕಳು ಹೆಷ್ಲೋನ್, ಎಲಿಯಾಲ್, ಕಿಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು. 38 ಸಿಬ್ಬಾ ಎಂಬ ಊರುಗಳನ್ನೂ ಬೇರೆ ಹೆಸರಿನಿಂದ ಅಚ್ಚರಿಸತಕ್ಕ ನೆಬೋ, ಬಾಳೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. 39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾಡಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. 40 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾಡ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು. 41 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು. 42 ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.

33 ಮೋಶೆ ಮತ್ತು ಅರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ: 2 ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು. 3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಯಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತರ ಎದುರಿನಲ್ಲೇ ರಮ್‌ಸಿನಿಂದ ಹೊರಟರು. 4 ಆ ಕಾಲದಲ್ಲಿ ಯೆಹೋವನು ಐಗುಪ್ತರ ದೇವತೆಗಳನ್ನು ತಿಕ್ಕಿಸಿ, ಐಗುಪ್ತರ ಜೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. 5 ಇಸ್ರಾಯೇಲರು ರಮ್‌ಸಿನಿಂದ ಹೊರಟು

ಸುಕ್ಕೋತಿನಲ್ಲಿ ಇಳಿದುಕೊಂಡರು. 6 ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು. 7 ಏತಾಮಿನಿಂದ ಹೊರಟು ಬಾಳ್ವೆಪೋರಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ಲೋಲಿನ ಪೂರ್ವದಲ್ಲಿ ಇಳಿದುಕೊಂಡರು. 8 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. 9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನಿರೀನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. 10 ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು. 11 ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು. 12 ಸೀನ್ ಮರುಭೂಮಿಯಿಂದ ಹೊರಟು ದೊಪ್ಪದಲ್ಲಿ ಇಳಿದುಕೊಂಡರು. 13 ದೊಪ್ಪದಿಂದ ಹೊರಟು ಅಲೂಷಿನಲ್ಲಿ ಇಳಿದುಕೊಂಡರು. 14 ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಿಲ್ಲ. 15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು. 16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು. 17 ಕಿಬ್ರೋತ್ ಹತಾವದಿಂದ ಹೊರಟು ಹಜೇರೋತಿನಲ್ಲಿ ಇಳಿದುಕೊಂಡರು. 18 ಹಜೇರೋತಿನಿಂದ ಹೊರಟು ರಿತ್ತದಲ್ಲಿ ಇಳಿದುಕೊಂಡರು. 19 ರಿತ್ತದಿಂದ ಹೊರಟು ರಿಮ್ನೋನ್ ಪೆರೆಜಿನಲ್ಲಿ ಇಳಿದುಕೊಂಡರು. 20 ರಿಮ್ನೋನ್ ಪೆರೆಜಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. 21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. 22 ರಿಸ್ಸದಿಂದ ಹೊರಟು ಕಹೇಲಾತದಲ್ಲಿ ಇಳಿದುಕೊಂಡರು. 23 ಕಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು. 24 ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು. 25 ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು. 26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. 27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು. 28 ತೆರಹದಿಂದ ಹೊರಟು ಮಿತ್ತದಲ್ಲಿ ಇಳಿದುಕೊಂಡರು. 29 ಮಿತ್ತದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. 30 ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. 31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು. 32 ಬೆನೇಯಾಕಾನಿನಿಂದ ಹೊರಟು ಹೋಹಗಿದ್ದಾನಿನಲ್ಲಿ ಇಳಿದುಕೊಂಡರು. 33 ಹೋಹಗಿದ್ದಾನಿನಿಂದ ಹೊರಟು ಯೊಟ್ಟಾತದಲ್ಲಿ ಇಳಿದುಕೊಂಡರು. 34 ಯೊಟ್ಟಾತದಿಂದ ಹೊರಟು ಅಬ್ರೋನಿನಲ್ಲಿ ಇಳಿದುಕೊಂಡರು. 35 ಅಬ್ರೋನಿನಿಂದ ಹೊರಟು ಎಚ್ಫೋನ್ ಗೆಬೆನಿನಲ್ಲಿ ಇಳಿದುಕೊಂಡರು. 36 ಎಚ್ಫೋನ್ ಗೆಬೆನಿನಿಂದ ಹೊರಟು ಕಾದೇಶಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. 37 ಕಾದೇಶಿನಿಂದ ಹೊರಟು ಎದೋಮ್ನರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು. 38 ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಏಗುಪ್ತ ದೇಶದಿಂದ ಹೊರಟ ನಲ್ಲತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು. 39 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. 40 ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನುನಾದ ಆರಾದ್ ಪಟ್ಟಣದ ಅರಸನು ಕೇಳಿದನು. 41 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚೆಲ್ಮೋನದಲ್ಲಿ ಇಳಿದುಕೊಂಡರು. 42 ಚೆಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. 43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. 44 ಓಬೋತಿನಿಂದ ಹೊರಟು ಮೋಬಾಬ್ಬರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೋಮಿನಲ್ಲಿ ಇಳಿದುಕೊಂಡರು. 45 ಇಯ್ಯೋಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು. 46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಬಾತಯಮಿನಲ್ಲಿ ಇಳಿದುಕೊಂಡರು. 47 ಅಲ್ಮೋನ್ ದಿಬ್ಬಾತಯಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ

ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು. 48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಬರ ಮೈದಾನದಲ್ಲಿ ಇಳಿದುಕೊಂಡರು. 49 ಅವರು ಮೋವಾಬ್ಬರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. 50 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಬರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 51 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ, 52 ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಪಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು. 53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರಲಿರುವ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. 54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯನ್ನು ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ಥ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. 55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಬುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. 56 ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.”

34 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು. 3 ನೀವು ಅಲ್ಲಿ ಸೇರಿದಾಗ ಎದೋಮ್ನರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು. 4 ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೇಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರುವುದು. ಅಲ್ಲಿಂದ ಅದು ಹಜರದ್ಬಾರಿಗೆ ಹೊರಟು ಅಚ್ಫೋನಿಗೆ ಹಾದು ಹೋಗಬೇಕು. 5 ಅಚ್ಫೋನಿನಿಂದ ಏಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು. 6 ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು. 7 ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ, 8 ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾನಿನ ಹತ್ತಿರಕ್ಕೆ ಇರುವುದು. 9 ಆ ಮೇಲೆ ಅದು ಜಿಫ್ಲೋನಿಗೆ ಹೋಗಿ ಹಜರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು. 10 ಪೂರ್ವದಿಕ್ಕಿನ ಮೇರೆಗಾಗಿ ಹಜರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು. 11 ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಬಕ್ಕೆ ಬರಬೇಕು. ತರುವಾಯ ಅದು ಗಟ್ಟಿ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು. 12 ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರಿಗಳು” ಎಂದನು. 13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು. 14 ರೂಬೆನ್ನರ ಮಕ್ಕಳ ಗೋತ್ರವೂ, ಗಾದ್ನರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ. 15 ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.” 16 ಯೆಹೋವನು

ಮೋಶೆಯ ಸಂಗಡ ಮಾತನಾಡಿ ಅಜ್ಞಾಪಿಸಿದ್ದೇನೆಂದರೆ, 17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ. 18 ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು. 19 ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರಿಂದರೆ: ಯೆಹೂದ ಕುಲದಿಂದ ಯೆಫುನೈಯ ಮಗನಾದ ಕಾಲೇಬ್, 20 ಸಿಮಿಯೋನ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್, 21 ಬೆನ್ಯಾಮೀನ್ ಕುಲದಿಂದ ಕಿಸ್ತೋನನ ಮಗ ಎಲೀದಾದ್, 22 ದಾನ ಕುಲದಿಂದ ಯೋಗ್ಲಿಯ ಮಗ ಬುಕ್ಕೀ ಕುಲಾಧಿಪತಿ, 23 ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹಸ್ನೀಯೇಲ್ ಕುಲಾಧಿಪತಿ, 24 ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ, 25 ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಜಾಫಾನ್ ಕುಲಾಧಿಪತಿ, 26 ಇಸ್ರಾಯೇಲ್ ಕುಲದಿಂದ ಅಜಾನ್ಯಾನನ ಮಗ ಪಲ್ಲೆಯೇಲ್ ಕುಲಾಧಿಪತಿ, 27 ಅಶೇರ್ ಕುಲದಿಂದ ಶೆಲೋಮಿಯೋನ ಮಗ ಅಹೀಹೂದ್ ಕುಲಾಧಿಪತಿ, 28 ನಫಠಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.” 29 ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.

35 ಯೋರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಬರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 2 “ಇಸ್ರಾಯೇಲರು ತಾವು ಹೊಂದುವ ಸ್ಥತ್ತಿನಲ್ಲಿ ಕೆಲವು ಪಟ್ಟಣಗಳನ್ನೂ ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಅಜ್ಞಾಪಿಸು. 3 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು. 4 ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು. 5 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳಿಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. 6 ಮನುಷ್ಯನನ್ನು ಹತ್ಯೆಮಾಡಿದವರು ಅಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಅಶ್ರಯನಗರಗಳನ್ನೂ ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು. 7 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು. 8 ಇಸ್ರಾಯೇಲರ ಸ್ಥತ್ತಿನಲ್ಲಿ ಆಯಾ ಕುಲದ ಸ್ಥತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.” 9 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 10 “ನೀನು ಇಸ್ರಾಯೇಲರಿಗೆ ಹೀಗೆ ಅಜ್ಞಾಪಿಸಬೇಕು, ‘ನೀವು ಯೋರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ, 11 ಅಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. 12 ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಅಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು. 13 ಹೀಗೆ ಆರು ಪಟ್ಟಣಗಳನ್ನು ಅಶ್ರಯದ ಪಟ್ಟಣಗಳಾಗಿ ನೇಮಿಸಬೇಕು. 14 ನೀವು ಯೋರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಅಶ್ರಯದ ಪಟ್ಟಣಗಳಾಗಿ ಇರಬೇಕು. 15 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು

ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಅಶ್ರಯಹೊಂದಬಹುದು. 16 “ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. 17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. 18 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. 19 ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಿಂದರೆ ಹತವಾದವನ ಸಮೀಪಬಂಧುವೇ. 20 ಯಾವನಾದರೂ ಮತ್ತೊಬ್ಬನನ್ನು ಹಗ್ಗಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ, 21 ಇಲ್ಲವೆ ದೈವದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು. 22 “ಅದರ ಒಬ್ಬನು ಯಾವ ದೈವವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ, 23 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ. 24 ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು. 25 ಸಭೆಯು ಹತ್ಯೆಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಅಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. 26 “ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಅಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ, 27 ಹತವಾದವನ ಸಮೀಪಬಂಧುವು ಅವನನ್ನು ಅಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ. 28 ಮಹಾಯಾಜಕನು ಜೀವದಿಂದಿರುವ ತನಕ ಅವನು ಅಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ಥ್ಯವಿರುವ ಸ್ಥಳಕ್ಕೆ ಹೋಗಬಹುದು. 29 “ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು. 30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. 31 “ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಊಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. 32 ನೀವು ಅಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ಥಳಕ್ಕೆ ಹೋಗಿಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. 33 “ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. 34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.”

36 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು, 2 “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಅಜ್ಞಾಪಿಸಿ ತರುವಾಯ ನಮ್ಮ ಸ್ಥಕುಲದವನಾದ ಚಲ್ವಹಾದನಿಗೆ ಬರತಕ್ಕ ಸ್ಥತ್ತನ್ನು ಅವನ

ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು. 3 ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು. 4 ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು. 5 ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ. 6 ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ. 7 ಇಸ್ರಾಯೇಲರ ಯಾವ ಸ್ವಾಸ್ಥ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು. 8 ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು. 9 ಹೀಗೆ ಯಾವ ಸ್ವಾಸ್ಥ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಅಜ್ಞಾಪಿಸಿದನು. 10 ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಅಜ್ಞಾನುಸಾರವೇ ನಡೆದುಕೊಂಡರು. 11 ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ಹೊಗ್ಲಾ, ಮಿಲ್ಕಾ ನೋವಾ ಎಂಬವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು. 12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೆ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು. 13 ಯೋರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಬರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಅಜ್ಞಾವಿಧಿಗಳು ಇವೇ.

1 ಯೋಧನ್ ನದಿಯ ಅಚೆ, ಪಾರಾನ್, ತೋಫೇಲ್, ಲಾಬಾನ್, ಹಫೇರೋತ್ ಮತ್ತು ದಿಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಜದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರಲ್ಲೊಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು. 2 ಹೋರೇಬಿನಿಂದ ಸೇಯೋ ಬೆಟ್ಟಗಳ ಮಾರ್ಗವಾಗಿ ಕಾದೇಶಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ. 3 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟು ನಲ್ಲತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು. 4 ಯೆಹೋವನು ಹೆಮ್ಮೊನಿನಲ್ಲಿದ್ದ ಅಮೋಶಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಒಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು. 5 ಯೋಧನ್ ನದಿಯ ಅಚೆ ಮೋವಾಬ್ಬರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು: 6 “ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು. 7 ಈಗ ಹಿಂದಿರುಗಿ ಅಮೋಶಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರ ತೀರದ ಎಂಟು ನಾಡುಗಳನ್ನು ಒಳಗೊಂಡಿರುವವು ಕಾನಾನ್ ದೇಶ, ಲೆಬನನ್ ಪರ್ವತ ಮತ್ತು ಯೂಫ್ರೇಟಿಸ್ ಬಳಿಯ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.” 8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ” ಎಂದು ಆಜ್ಞಾಪಿಸಿದನು. 9 ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ. 10 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯಾರಾಗಿದ್ದೀರಿ. 11 ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ. 12 ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ? 13 ಆದುದರಿಂದ ನೀವು ಪ್ರಯೋಗ ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದನು. 14 ಅದಕ್ಕೆ ನೀವು, “ನಿನ್ನ ಅಲೋಚನೆಯಂತೆ ನಡೆಯುವುದು ಹಿತವಾದದ್ದೇ” ಎಂದು ಉತ್ತರಕೊಟ್ಟಿರಿ. 15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು. 16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ಥಳಾಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೆಲರೊಡನೆ ವ್ಯಾಜ್ಯಮಾಡಿದರಾದ, ಅನ್ಯರೊಡನೆ ವ್ಯಾಜ್ಯಮಾಡಿದರಾದ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು. 17 ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗೂ ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು.”

ಧರ್ಮೋ

ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಅದುದರಿಂದ ಅವನನ್ನು ದೈರ್ಯಗೊಳಿಸು. 39 ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು. 40 ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು. 41 ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ. 42 ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು. 43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದ ಯೆಹೋವನ ಆಜ್ಞೆಯನ್ನು ತಾತ್ಕಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿರಿ. 44 ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೋರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು. 45 ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ. 46 ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.

2 ಆ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೋರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು. 2 ಆ ಮೇಲೆ ಯೆಹೋವನು ನನಗೆ, 3 “ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ. 4 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೋರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. 5 ನಾನು ಸೇಯೋರ್ ಬೆಟ್ಟದ ಸೀಮೆಯನ್ನು ಏಸಾವರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ. 6 ನೀವು ಅಲ್ಲಿ ಕಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು. 7 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗಲೂ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ” ಎಂದು ಹೇಳಿದನು. 8 ಆದಕಾರಣ ನಾವು ಸೇಯೋರಿನಲ್ಲಿರುವ ನಮ್ಮ ಬಂಧುಗಳಾದ ಏಸಾವರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ ಮತ್ತು ಎಫ್ರೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಬರ ಅಡವಿಯ ದಾರಿಯಲ್ಲಿ ನಡೆದೇವು. 9 ಆಗ ಯೆಹೋವನು ನನಗೆ, “ನೀವು ಮೋವಾಬ್ಬರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು. 10 ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ವರಂತೆ ಎತ್ತರವಾದ ಪುರುಷರಾಗಿದ್ದರು. 11 ಅವರು ಅನಾಕೀಮ್ವರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಬರು ಅವರನ್ನು ಏಮಿಯರೆಂದು ಹೇಳುತ್ತಾರೆ. 12 ಹೋರಿಯರು ಸಹ

ಪೂರ್ವಕಾಲದಲ್ಲಿ ಸೇಯೋರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ವರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು. 13 ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು. 14 ನಾವು ಕಾದೇಶ್ ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು. 15 ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು. 16 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು. 17 ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ, 18 “ನೀವು ಈಗ ಮೋವಾಬ್ಬರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದಿರಿ. 19 ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.” 20 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮೋನಿಯರು ಅವರನ್ನು ಜಂಜುಮೈರೆಂದು ಹೇಳುತ್ತಾರೆ. 21 ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ವರಂತೆ ಎತ್ತರವಾದ ಪುರುಷರೂ ಆಗಿದ್ದರು. 22 ಆದರೆ ಹೇಗೆ ಯೆಹೋವನು ಸೇಯೋರಿನಲ್ಲಿರುವ ಏಸಾವ್ವರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ವರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ, 23 ಮತ್ತು ಹೇಗೆ ಕಫೋರಿಂದ ಬಂದ ಕಫೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು. 24 “ಈಗ ನೀವು ಹೊರಟು ಅನೋನ್ ಹಳ್ಳವನ್ನು ದಾಟಿರಿ. ಅಮೋನಿಯನಾಗಿರುವ ಹೆಷ್ಮೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ. 25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರೆಯಲೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು. 26 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಮೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, 27 “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು. 28 ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ. 29 ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೋರಿನಲ್ಲಿರುವ ಏಸಾವ್ವರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಬರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದನು. 30 ಆದರೆ ಯೆಹೋವನು ಅವನಿಗೆ ಮೂಘಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮೃದ್ಧಿಸಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲ. 31 ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ”

ಎಂದು ಹೇಳಿದನು. 32 ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು. 33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು. 34 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ನಿಶ್ಚೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ. 35 ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು. 36 ಅನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಿಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು. 37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ದೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನಿವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

3 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ದೆ. ಊರಿಗೆ ಹೊರಟುಬಂದನು. 2 ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಮ್ಮೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು. 3 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು. 4 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅಗೋರ್ಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರಸತ್ವ ಪಟ್ಟಣಗಳನ್ನು ತೆಗೆದುಕೊಂಡೆವು. 5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಲ್ಲಿಗಳೂ ಬಹಳ ಇದ್ದವು. 6 ನಾವು ಹೆಮ್ಮೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು. 7 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು. 8 ಆ ಕಾಲದಲ್ಲಿ ನಾವು ಅನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು. 9 (ಹೆರ್ಮೋನ್ ಪರ್ವತಕ್ಕೆ ಚೀದೋನ್ನರು ಸಿಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.) 10 ಹೀಗೆ ಮೀಶೊರಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಯಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು. 11 (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಡೆ ಕಬ್ಬಿಣವು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಆಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.) 12 ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೆನ್ನಿಗೂ ಮತ್ತು ಗಾದ್ಲಿಗೂ ಕೊಟ್ಟೆನು. 13 ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ

ರಾಜ್ಯವಾಗಿದ್ದ ಅಗೋರ್ಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು. 14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅಗೋರ್ಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿದವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.) 15 ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅನೋನ್ ತಗ್ಗಿನ ವರೆಗೂ, 16 (ಪೂರ್ವದ) ಯಬ್ದೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೆನ್ನಿಗೂ ಮತ್ತು ಗಾದ್ಲಿಗೂ ಕೊಟ್ಟೆನು. ಅನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ದೋಕ್ ನದಿಯು ಅವರ (ಪೂರ್ವದಾಚಿನವರೆಗೆ) ಮೇರೆ. 17 ಆದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನದ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ. 18 ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು. 19 ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ. 20 ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು. 21 ಆ ಕಾಲದಲ್ಲಿ ನಾನು ಯೆಹೋವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು. 22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು. 23 ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ. 24 ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಈತನದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು? 25 ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಆಪ್ತನಾಗಲಿ” ಎಂದು ಬಿನ್ನವಿಸಿದೆನು. 26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು. 27 ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು. 28 ಯೆಹೋವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟೆನು. 29 ಆಗ ನಾವು ಬೇಕೆಸೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.

4 ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು. 2 ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ

ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು. 21 ಅದಲ್ಲದೆ ಯೆಹೋವನು ನಿಮ್ಮ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು. 3 ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿಂದಂತೆ ನಾಶಮಾಡಿದ್ದಾನೆ. 4 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ. 5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದಾನೆ. 6 ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಆವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು. 7 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಡುವಾಗಲೂ ಅತನು ಸಮೀಪವಾಗಿಯೇ ಇದ್ದಾನಲ್ಲ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? 8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು? 9 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು. 10 ಆ ಸಂಗತಿಗಳು ಯಾವುವೆಂದರೆ, ನೀವು ಹೋರಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಆವರು ತಾವು ಭೂಮಿಯ ಮೇಲಿರುವ ದಿನಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು. 11 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿಮೆ ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು. 12 ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲಿಲ್ಲ. 13 ನೀವು ಅನುಸರಿಸಬೇಕಾದ ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು. 14 ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. 15 ಹೋರಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. 16 ನೀವು ಸ್ವೀಪುರುಷರ ರೂಪವನ್ನಾಗಲಿ, 17 ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ, 18 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಪ್ರಜ್ಞರಾಗಬಾರದು. 19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳಿನಿಸಿಕೊಳ್ಳುವ ಆಕಾಶಸ್ಥಿತಿಗಳನ್ನು ನೀವು ಆಕಾಶದ ಕಡೆಗೆ ಕಣ್ಣಿತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು. 20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೊಪಾದಿಯಲ್ಲಿಡು ಏಗುಪ್ಪದೇಶದಿಂದ

ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು. 21 ಅದಲ್ಲದೆ ಯೆಹೋವನು ನಿಮ್ಮ ದೇಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೋರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ, 22 ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. 23 ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. 24 ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ಯೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ. 25 ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ಯೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ, 26 ಆತನನ್ನು ಕೋಪಗೊಳಿಸಿದರೆ, ನೀವು ಯೋರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯುಕ್ತಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ. 27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ. 28 ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ. 29 ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. 30 ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. 31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. 32 ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲನೆಯದೊಂದು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ. 33 ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? 34 ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಕಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೆ? ನಿಮ್ಮ ದೇವರಾದ ಯೆಹೋವನಾದರೋ ಏಗುಪ್ಪದೇಶದಲ್ಲಿ ನಿಮ್ಮಗೋಸ್ಕರ ಇದ್ದೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲ. 35 ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ. 36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಅಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. 37 ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು, 38 ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು

ಸಂಕಲ್ಪಿಸಿ, ತಾನೇ ನಿಮ್ಮೊಂದಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ. 39 ನೀವು ಇದನ್ನೆಲ್ಲಾ ಅಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು. 40 ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದಂತೆ, ಅತನ ಅಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. 41 ಆ ಕಾಲದಲ್ಲಿ ಮೋಶೆ ಯೋದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಅಶ್ವಯ ಪಟ್ಟಣಗಳನ್ನು ಗೊತ್ತುಮಾಡಿದನು. 42 ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೀಮಿಸಿದನು. 43 ಅವು ಯಾವುವೆಂದರೆ - ರಂಬೇನ್ನಗೋಸ್ಕರ ಮಿಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಗೊಗೋಸ್ಕರ ಗಿಲ್ಲೂನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. 44 ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ. 45 ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಅಜ್ಞಾವಿಧಿಯಮಗಳು ಇವೇ. 46 ಅವರು ಯೋದನ್ ನದಿಯ ಆಚೆ ಬೇತಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಜ್ಜೋನಿನಲ್ಲಿ ವಾಸಿಸಿದರು. ಆಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು. 47 ಅವರು ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೋದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಆಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು. 48 ಅಂತು ಆನ್ಮೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು 49 ಅರಾಬಾ ಎಂಬ ತಗ್ಗಿನಲ್ಲಿ ಪಿಷ್ತಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೋದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.

5 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಅಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು. 2 ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು. 3 ಅತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು. 4 ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು. 5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಅತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅತನು ಹೇಳಿದ್ದೇನೆಂದರೆ, 6 “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನಿಗೂ ನಿನ್ನ ದೇವರು ನಾನೇ. 7 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು. 8 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. 9 ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ. 10 ನನ್ನನ್ನು ಪ್ರೀತಿಸಿ ನನ್ನ ಅಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ. 11 “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ

ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. 12 “ನಿನ್ನ ದೇವರಾದ ಯೆಹೋವನು ಅಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು. 13 ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. 14 ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ನದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು. 15 ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದಿದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಅಜ್ಞಾಪಿಸಿದ್ದಾನೆ. 16 “ನಿನ್ನ ದೇವರಾದ ಯೆಹೋವನು ಅಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು. 17 “ನರಹತ್ಯ ಮಾಡಬಾರದು. 18 “ವೃಭಿಚಾರ ಮಾಡಬಾರದು. 19 “ಕದಿಯಬಾರದು. 20 “ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು. 21 “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಅತಿಸಬಾರದು.” 22 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾಗೇತ್ರಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಅತನು ಮತ್ತೆನೂ ಹೇಳಲಿಲ್ಲ. ಅತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು. 23 ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತೆಯೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾದಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು, 24 “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ, ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು. 25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನೂ ನಾವು ಪುನಃ ಕೇಳಿದರೆ ಸತ್ತೇವು. 26 ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನೂ ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು? 27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಅಜ್ಞೆಗಳನ್ನೆಲ್ಲಾ ತಿಳಿಯಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ. 28 ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ. 29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಅಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೆಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು.” 30 “ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ” ಎಂದು ಅವರಿಗೆ ಅಜ್ಞಾಪಿಸು. 31 ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು. 32 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಅಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು. 33 ಆಗ ನೀವು ಸ್ವತಂತ್ರವಾಗಿ

ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲಿ ನಡೆಯಬೇಕು.

6 ನೀವು ಯೋರ್ದನ್ ನದಿ ದಾಟಿ ಸ್ವತಂತ್ರತೆಗೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ. **2** ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ. **3** ಅದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಕಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು. **4** ಇಸ್ರಾಯೇಲರೇ, ಕೇಳಿರಿ, ನಿಮ್ಮ ದೇವರಾದ ಯೆಹೋವನು ಒಬ್ಬನೇ ದೇವರು; **5** ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. **6** ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. **7** ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. **8** ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. **9** ನಿಮ್ಮ ಮನೆಬಾಗಿಲಿನ ನಿಲುಪು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು. **10** ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟಿದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸಿದ ಉತ್ತಮ ವಸ್ತುಗಳಿಂದ **11** ತುಂಬಿದ ಮನೆಗಳನ್ನೂ ನೀವು ತೋಡದ ನೀರುಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷಿಕೋಟಿಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ, **12** ಏಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆೆಯದೆ ಎಚ್ಚರದಿಂದಿರಿ. **13** ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು. **14** ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು. **15** ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು. **16** ನೀವು ಮಸ್ತದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ. **17** ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು. **18** ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. **19** ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ. **20** ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಿಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ **21** ನೀವು ಅವರಿಗೆ, “ನಾವು ಏಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು. **22** ಆತನು ಏಗುಪ್ತರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ

ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣುದರಿನಲ್ಲಿ ಶಿಕ್ಷಿಸಿ, **23** ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಏಗುಪ್ತದೇಶದೊಳಗಿಂದ ಬರಮಾಡಿದನು. **24** ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಅಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಿಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು. **25** ನಿಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.

7 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿಪ್ಪಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜಿಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು. **2** ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗೂ ಅವರಿಗೆ ಕನಿಕರ ತೋರಬಾರದು. **3** ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು. **4** ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ನ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು. **5** ಅದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕಡೆವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. **6** ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವೀಕರಿಸುವವಾಗುವುದಕ್ಕೆ ಆರಿಸಿಕೊಂಡನು. **7** ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು. **8** ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಏಗುಪ್ತರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು. **9** ಅದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು **10** ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯತೀರಿಸುವನು. **11** ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು. **12** ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಸ್ತೀಯೆಂದು ನೆರವೇರಿಸುವವನಾಗಿದ್ದಾನೆ. **13** ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವೃವಸಾಯವನ್ನೂ, ನಿಮಗಿರುವ ದವಸ ಧಾನ್ಯ,

ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು. 14 ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ. 15 ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಏಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು. 16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕೆನಿಕರಿಸಿದ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉಲಾಲಾಗುವವು. 17 ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ. 18 ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಏಗುಪ್ತರಲ್ಲಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ. 19 ಆಗ ನೀವು ಕಹ್ಫಾರಿ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಕೃತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು. 20 ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು. 21 ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ನಿಮ್ಮನ್ನು ಹುಟ್ಟಿಸುವ ದೇವರಾಗಿದ್ದಾನೆ. 22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ. 23 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು. 24 ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ. 25 ಅವರು ದೇವರಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಅಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು. 26 ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಅದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

8 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. 2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತೀರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ. 3 ಮನುಷ್ಯರು ಅಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು. 4 ಆ

ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೆಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ. 5 ತಂದೆಯ ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ. 6 ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. 7 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ. 8 ಆ ದೇಶದಲ್ಲಿ ಗೋದಿ, ಜವೇಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ. 9 ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು. 10 ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು. 11 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ. 12 ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು, 13 ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ, 14 ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ. 15 ಆತನು ಏಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಬೇಟೆಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ. 16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು 17 ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ. 18 ಅದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆನಪಿರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ. 19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರಿ ಎಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. 20 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.

9 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟಿಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೋರ್ದನ್ ನದಿಯನ್ನು ಇಂದು ದಾಟಿದಿರ್ದೀರಿ. 2 ಆ ದೇಶದ ಅನಾಥ್ತರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಥ್ತರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿರ್ದೀರಿ. 3 ಅದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ. 4

ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ. 5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಾಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ. 6 ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊದಲ ಜನರೇ ಆಗಿದ್ದೀರಿ. 7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟದ್ದರಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ. 8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು. 9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬಿಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ಲತ್ತು ದಿನ ಆ ಬಿಟ್ಟದ್ದಲ್ಲಿದ್ದೆನು. 10 ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬಿಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು. 11 ಆ ನಲ್ಲತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು; 12 ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು. 13 ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿದೇಯರಾದವರು. 14 ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದಂಟಾಗುವಂತೆ ಮಾಡುವೆನು” ಎಂದು ಹೇಳಿದನು. 15 ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ 16 ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು. 17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು. 18 ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ಲತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು. 19 ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು. 20 ಅದಲ್ಲದೆ ಯೆಹೋವನು ಅರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದಲ್ಲೇ ಪ್ರಾರ್ಥಿಸಿದೆನು. 21 ಮತ್ತು ನೀವು ಯಾವುದರ

ಮೂಲಕ ಪಾಪವನ್ನು ಮಾಡಿದ್ದೀರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ. 22 ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದೀರಿ. 23 ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬಿಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ. 24 ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ. 25 ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ಲತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು. 26 ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತದಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ. 27 ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ. 28 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದೆಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ತದವಾದೀತು. 29 ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.

10 ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬಿಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು. 2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು. 3 ಅದಕಾರಣ ನಾನು ಜಾಲೇಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಿಟ್ಟವನ್ನು ಹತ್ತಿದೆನು. 4 ಯೆಹೋವನು ಬಿಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು. 5 ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬಿಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ. 6 (ಇಸ್ರಾಯೇಲರು ಯಾಕಾನ್ಸರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲೂಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. 7 ಆಲ್ಲಿಂದ ಅವರು ಗುದ್ದೋದಕ್ಕೂ ಗುದ್ದೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಟಾತಕ್ಕೂ ಪ್ರಯಾಣ ಮಾಡಿದರು.) 8 ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಅಶಿರ್ವಾದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ. 9 ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು. 10 ನಾನು ಮೊದಲಿನಂತೆ ಹಗಲಿರುಳು ನಲ್ಲತ್ತು ದಿನವೂ ಬಿಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ

ಆಲೋಚನೆಯನ್ನು ಬಿಟ್ಟುಬಿಟ್ಟನು. 11 ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಳ್ಳಬೇಕೆಂದು ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು. 12 ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, 13 ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು 14 ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ. 15 ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದುದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು. 16 ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುಸ್ಥಿತಿಮಾಡಿಕೊಳ್ಳಿರಿ. 17 ನಿಮ್ಮ ದೇವರಾದ ಯೆಹೋವನು ದೇವಾದಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ, ಹಾಗೂ ಲಂಚತೆಗೆಯದವನಲ್ಲ. 18 ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ಯವಸ್ತುಗಳನ್ನು ಕೊಡುತ್ತಾನೆ. 19 ಏಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದಿದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ. 20 ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. 21 ಆತನೊಬ್ಬನೇ ನಿಮ್ಮ ಸ್ಥಿತಿ ಸ್ಥೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡೆಸಿದವನು ಆತನೇ. 22 ನಿಮ್ಮ ಪೂರ್ವಿಕರಲ್ಲಿ ಎಷ್ಟು ಜನರು ಮಾತ್ರ ಏಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯಾರುರುವಂತೆ ಮಾಡಿದ್ದಾನೆ.

11 ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿಗಳನ್ನು ಯಾವಾಗಲೂ ಅನುಸರಿಸಬೇಕು. 2 ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ, 3 ಆತನು ಏಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ, 4 ಏಗುಪ್ತರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದೆಬಿಟ್ಟು ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ, 5 ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ, 6 ರೂಬೀನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ಬಿಡದೆ ಅವರನ್ನೂ, ಅವರ ಮನೆಯವರನ್ನೂ, ಅವರ ಡೇರಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟಿದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. 7 ಯೆಹೋವನು ನಡೆಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ. 8 ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ 9 ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು

ನಿಮ್ಮ ಪೂರ್ವಿಕರಿಗೂ ಅವರ ಸಂತತಿಯೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಕಾಲೂ ಮತ್ತು ಜೇನೂ ಹರಿಯುವ ದೇಶ. 10 ನೀವು ಸ್ವತಂತ್ರವಾಗಿರುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಏಗುಪ್ತದೇಶದ ಹಾಗಲ್ಲ, ಏಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬಿಜ ಬಿತ್ತಿದ ಮೇಲೆ ಕಾಯಿಪಲ್ಲಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ. 11 ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು. 12 ಅದು ನಿಮ್ಮ ದೇವರಾದ ಯೆಹೋವನು ಪರಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಣ್ಣಿಟ್ಟಿರುವನು. 13 ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ, 14 ನಿಮಗೆ ಗೋದಿ, ದ್ರಾಕ್ಷೆ, ಎಣ್ಣೆಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು. 15 ಅದರಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗುವಿರಿ. 16 ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ, 17 ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ. 18 ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. 19 ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. 20 ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಜ್ಜೆಗಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. 21 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ. 22 ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು. 23 ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ. 24 ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೇಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು. 25 ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ, ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು. 26 ಇಗೋ ನೋಡಿರಿ, ಈ ಹೊತ್ತು ನಾನು ಅಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ. 27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಅಶೀರ್ವಾದವೂ, 28 ಈ ಆಜ್ಞೆಗಳಿಗೆ ಅನಿವೇದಿಯಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು. 29 ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ

ನಂತರ ನೀವು ಗೆರಿಜ್ಜೆಮ್ ಬೆಟ್ಟದ ಮೇಲೆ ಅಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. 30 ಆ ಬೆಟ್ಟಗಳು ಯೋದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಲಾಳಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ. 31 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೋದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ 32 ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.

12 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ: 2 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು. 3 ಅವರ ಬಲಿಪೀಠಗಳನ್ನು ಕಡೆದು, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು. 4 ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು. 5 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು. 6 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು. 7 ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೊಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು. 8 ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು. 9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ. 10 ಆದರೆ ನೀವು ಯೋದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ, 11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೆ ತರಬೇಕು. 12 ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು. 13 ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ. 14 ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು. 15 ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯ್ದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆಮುಟ್ಟಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು

ತಿನ್ನಬಹುದು. 16 ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. 17 ಧಾನ್ಯ, ದ್ರಾಕ್ಷಿ, ಎಣ್ಣೆಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು. 18 ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳ ಕೈಗೊಡ್ಡಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು. 19 ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ. 20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಶ್ವರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು. 21 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು. 22 ಜಿಂಕೆಮುಟ್ಟಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು. 23 ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ. 24 ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. 25 ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು. 26 ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. 27 ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನು ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು. 28 ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗೂ ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. 29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ 30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಹೆಯನ್ನು ಎಷ್ಟು ಮಾತ್ರವೂ ಮಾಡಬಾರದು. 31 ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೇಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು. 32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

13 ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, 2 “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ”

ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಿ ಅಥವಾ ಮಹತ್ಕಾರ್ಯವನ್ನಾಗಿ ತೋರಿಸಿಕೊಡುತ್ತೇನೆಂದು ಹೇಳಿ ಅವನ ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. 3 ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. 4 ಆತನು ಹೇಳುವ ಮಾರ್ಗದಲ್ಲಿ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೆ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು. 5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಏಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲ. ಅವನನ್ನು ಕೊಲ್ಲಿಸಿ, ಆ ದುಷ್ಕೃತ್ಯವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. 6 ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ, 7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ 8 ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಿಚ್ಚಿದಲೂಬಾರದು ಅವನನ್ನು ಕೊಲ್ಲಿಸಲೇಬೇಕು. 9 ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು. 10 ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಏಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲಿಸಿದು ಕೊಲ್ಲಲೇಬೇಕು. 11 ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು. 12 ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ, 13 ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಕರು ನಿಮಗೆ ಗೊತ್ತಿದ್ದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾನ್ಯರಾಗಿಸಿದ ತಪ್ಪಿಸಿದ್ದಾರೊಬ್ಬ ಸುದ್ದಿಯನ್ನು ನೀವು ಕೇಳಿದರೆ, 14 ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು 15 ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು. 16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುಬಿಡುವಾಗಲಿರಬೇಕು. 17 “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಿಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು. 18 ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.

14 ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ಯವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು. 2 ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು. 3 ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು. 4 ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು, 5 ದುಮ್ಮಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬುವುಗಳೇ. 6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. 7 ಅದರ ಯಾವ ಪ್ರಾಣಿಯ ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ. 8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು. 9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. 10 ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ. 11 ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು. 12 ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ, 13 ಗಿಡಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು, 14 ಸಕಲವಿಧವಾದ ಕಾಗೆ, 15 ಅಣ್ಣಪಕ್ಷಿ, ಊಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ, 16 ಗೂಬೆ, ಹೆಗ್ಗೂಬೆ, ಕರೇಟು, 17 ಚೀಲಮೂಗಿ, ರಣಹದ್ದು, ನೀರುಕಾಗೆ, 18 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ. 19 ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು. 20 ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು. 21 ಸತ್ಯಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. 22 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು. 23 ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು. 24 ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ, 25 ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ. 26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದುಕ್ಕಾರಸ, ಮಧ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಲಿರಬೇಕು. 27 ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ಥ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು. 28 ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು

ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು. 29 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

15 ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು. 2 ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. 3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುದನ್ನು ಕೇಳಬಾರದು. 4 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, 5 ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ. 6 ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ. 7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. 8 ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು. 9 ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಅಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯೊನ್ನಿಸು, ನೀವು ದೋಷಿಗಳಾಗಿ ಕಂಡುಬರುವಿರಿ. 10 ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. 11 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ. ಅದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ. 12 ಸ್ವದೇಶದವರೊಳಗೆ ಯಾವ ಇಬ್ಬಿರು ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು. 13 ಬಿಡುಗಡೆ ಮಾಡುವಾಗ ಬರಿಯಲ್ಲಿ ಕಳುಹಿಸಿಬಿಡಬಾರದು. 14 ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಅಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು. 15 ಏಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಛಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು, ಆ ಹೆಣ್ಣೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. 16 ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ, 17 ನೀವು ದಬ್ಬಳಿದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು. 18 ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು.

ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು. 19 ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು. 20 ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು. 21 ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. 22 ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು. 23 ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

16 ನೀವು ಭೈತ ಮಾಸದಲ್ಲಿ ಪಶುಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಏಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಶುಹಬ್ಬವನ್ನು ಆಚರಿಸಬೇಕು. 2 ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ಆತನಿಗಾಗಿ ವಧಿಸಬೇಕು. 3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಏಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು. 4 ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು. 5 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸದ ಪಶುವನ್ನು ವಧಿಸದೆ, 6 ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಏಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸದ ಯಜ್ಞವನ್ನು ಸಮರ್ಪಿಸಬೇಕು. 7 ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು. 8 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವೂ ಮಾಡಬಾರದು. 9 ಬೆಳಿ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಏನಿಸಿ, 10 ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳಿಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು. 11 ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು. 12 ಏಗುಪ್ತದೇಶದಲ್ಲಿ ದಾಸರಾಗಿದ್ದವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು. 13 ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಅಲೆಯ ಕೆಲಸವನ್ನೂ ಪೂರೈಸಿ, ಬೆಳಿಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು. 14 ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ,

ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು. 15 ನಿಮ್ಮ ದೇವರಾದ ಯೆಹೋವನು ಅರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಪಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. 16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಕಾಲಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಅರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು. 17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶತ್ಕನ್ಯಾಸಾರ ಕೊಡಬೇಕು. 18 ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. 19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕಡಿಸುತ್ತದೆ. 20 ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. 21 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವೃಗ್ಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು. 22 ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

17 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. 2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ, 3 ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡೆಸಿದರೆ, 4 ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ, 5 ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು. 6 ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು. 7 ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಕೃತ್ಯವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. 8 ವಿಧವೆಯವರಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಭಜೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಅರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು. 9 ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು. 10 ಯೆಹೋವನು ಅರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು. 11 ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಮಾನಂತೆ ನೀವು ಮಾಡಬೇಕು; ಅವರು ತಿಳಿಸುವ

ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು. 12 ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಕೃತ್ಯವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. 13 ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು. 14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, "ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ" ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ, 15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಅರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. 16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಏಗ್ರಪ್ರದೇಶಕ್ಕೆ ಹೋಗಿಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲ. 17 ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಲೆಯಿಗಾರವನ್ನು ಕೂಡಿಸಿಟ್ಟುಕೊಳ್ಳಬಾರದು. 18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆದುಕೊಳ್ಳಬೇಕು. 19 ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು. 20 ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.

18 ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ಥ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟಿದ್ದೆಲ್ಲವೂ ಅವರಿಗೆ ಜೀವನಾಧಾರ. 2 ಸ್ವದೇಶಸ್ವರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು. 3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಂದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎಂಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು. 4 ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು. 5 ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲ. 6 ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇವರುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಅರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು, 7 ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಿದರೆ, 8 ಅವನ ಕೈಯಲ್ಲಿ ಪಿತ್ರಾರ್ಜಿತ

ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು. 9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು. 10 ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, 11 ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು. 12 ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಅಜ್ಞಾನಿಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ. 13 ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೋಷಿಗಳಾಗಿರಬೇಕು. 14 ನೀವು ಸ್ವಾದೀನಮಾಡಿಕೊಳ್ಳುವ ದೇಶದ ಜನಾಂಗಗಳ ಕುತುಕಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ. 15 ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು. 16 ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡುವುದಕ್ಕಾಗಿ ನಮಗೆ ಮನಸ್ಸಿಲ್ಲ, ಹಾಗೇನಾದರೂ ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ. 17 ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ; 18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು. 19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು. 20 ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೇ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು. 21 ‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ? 22 ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

19 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾದೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ, 2 ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು. 3 ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು. 4 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. 5 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಆಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. 6 ಸತ್ತವನ ಮೇಲೆ ಅವನಿಗೆ

ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯತೀರಿಸುವ ಹಂಗುಳ್ಳ ಸಮೀಪ ಬಿಂದುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು. 7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ. 8 ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, 9 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು. 10 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು. 11 ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ 12 ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯತೀರಿಸುವ ಹಂಗುಳ್ಳವನು ಕೈಗೆ ಒಪ್ಪಿಸಬೇಕು. 13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯು ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು. 14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು. 15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು. 16 ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧ ಎಂದು ಸಾಕ್ಷಿಹೇಳಿದರೆ, 17 ವ್ಯಾಜ್ಯಮಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು. 18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ, 19 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. 20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ. 21 ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಶಿಕ್ಷೆಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.

20 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಗಳೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಏಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲ. 2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ, 3 “ಇಸ್ರಾಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದು ಮತ್ತು ಅವರಿಗೆ ಹೆದರಲೂಬಾರದು. 4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು. 5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು

ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು. 6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು. 7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು. 8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಿರು” ಎಂದು ಹೇಳಬೇಕು. 9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು. 10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು. 11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೇಕೆಲಸವನ್ನು ಮಾಡುವ ದಾಸರಾಗಬೇಕು. 12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. 13 ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು. 14 ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಮತ್ತು ಊರಿನಲ್ಲಿರುವ ಅಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಅಸ್ತಿಯನ್ನು ನೀವೇ ಅನುಭೋಗಿಸಬಹುದು. 15 ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು. 16 ಅದರ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು. 17 ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ನರು, ಪೆರಿಜೀಯರು, ಹಿವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು. 18 ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಅಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು. 19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿದವರ ಮರಗಳನ್ನು ಹಾಕುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ? 20 ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

21 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ, 2 ನಿಮ್ಮ ಹಿರಿಯರು ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು. 3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಿಲ್ಲದೆಯೋ, ಯಾವ ಕೆಲಸವನ್ನೂ ಮಾಡದೆಯೋ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು. 4 ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು

ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. 5 ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ. 6 ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು, 7 “ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ. 8 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು. 9 ಆಗ ಆ ರಕ್ತಾಶಪಾಠವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ. 10 ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು. 11 ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, 12 ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳ ಕ್ಷೌರಮಾಡಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು. 13 ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿರೋಧದ ನಿಮಿತ್ತ ಹಂಬಲಿಸಲಿ. ಅಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. 14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು. 15 ಯಾವನಾದರೂ ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ, 16 ತಂದೆಯಾದವನು ತನ್ನ ಅಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು. 17 ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲ. 18 ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ, 19 ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು, 20 ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು. 21 ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸುವ ಕೊಲ್ಲಬೇಕು. ಹೀಗೆ ನೀವು ಅ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು. 22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ, 23 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಡಿದಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗುಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

22 ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಿಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು. 23 ಒಬ್ಬನಿಗೆ ನಿಶ್ಚಿತಕಾದ ಹಣ್ಣನ್ನು ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. 24 ನೀವು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ, 25 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. 26 ಒಬ್ಬನಿಗೆ ನಿಶ್ಚಿತಕಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದ ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. 27 ಆ ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. 28 ಆದರೆ ಆ ಪುರುಷನು ನಿಶ್ಚಿತಕಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಿಡುತ್ತಾರಾದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು. 29 ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು. 30 ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ. 31 ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ, 32 ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. 33 ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.

23 ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು. 2 ಅನ್ಯತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು. 3 ಅಮ್ಮೋನಿಯರಾಗಲಿ ಅಥವಾ ಮೋವಾಬ್ಬರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು. 4 ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ಯಪಾಪಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಬರು ನಿಮ್ಮನ್ನು ಶಪಿಸುವುದಕ್ಕಾಗಿ ಬೆರ್ಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆರ್ಯೋರ ಊರಿನಿಂದ ಅವನನ್ನು ಕರೆಯಿಸಿದರು. 5 ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಅಶೀರ್ವಾದವನ್ನೇ ಹೇಳಿಸಿದನು. 6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು. 7 ಎದೋಮ್ಬರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ. 8 ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು. 9 ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು. 10 ರಾತ್ರಿಕಾಲದಲ್ಲಿ ಬೀರ್ಯಗ್ನಲನಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು. 11 ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು. 12 ಪಾಳೆಯದ ಹೊರಗೆ ಪಾಯುಷಾನಿಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು. 13 ಯುದ್ಧದ ಸಾಮಗ್ರಿಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಪವನ್ನು ಮುಚ್ಚಿಡಬೇಕು. 14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಅದುದರಿಂದ ಪಾಳೆಯವು

ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಅತನು ನಿಮ್ಮನ್ನು ಬಿಟ್ಟುಹೋದಾನು. 15 ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು. 16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. 17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯತೆಗೆ ಇಳಿಯಬಾರದು. 18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವೃದ್ಧಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಅಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ. 19 ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಅಸಹ್ಯವಾದ ವಿಷಯ. 20 ಹೀಗೆ ನಡೆದರೆ ನೀವು ಸ್ವದೇಶವಾಗಲಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. 21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸಿದ ಹೋಗುವುದು ಪಾಪ. 22 ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ; 23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. 24 ಮತ್ತೊಬ್ಬನ ದಾಕ್ಷಿಣ್ಯದೊಳಗಿರುವ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು. 25 ಮತ್ತೊಬ್ಬನ ಪೈಸಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈಸಿಗೆ ಕುಡುಗೋಲು ಹಾಕಬಾರದು.

24 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷವಾದರೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು. 2 ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು. 3 ಆಕೆ ಎರಡನೆಯ ಗಂಡನಿಂದಲೂ ತೀರಸ್ತರಿಲ್ಲದ್ದು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ, 4 ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. 5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. 6 ಬೇಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತಿ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತಿಯಾಗಿ ತೆಗೆದುಕೊಂಡ ಹಾಗಾಗುವುದು. 7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಕೃತವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು. 8 ಕುಷ್ಠರೋಗಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಅಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು. 9 ನೀವು ಏಗುಸ್ವದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. 10 ಮತ್ತೊಬ್ಬನಿಗೆ ಸಾಲಕೊಡುವಾಗ

ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು. 11 ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು. 12 ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು. 13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. 14 ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ 15 ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದಿದ್ದರೆ ಅದನ್ನೇ ಎದುರುನೋಡುತ್ತಾನಲ್ಲ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯುಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದಿರಿ. 16 ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. 17 ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು. 18 ನೀವೇ ಏಗುಸ್ವದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿದದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಅಜ್ಞಾಪಿಸಿದ್ದೇನೆ. 19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. 20 ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. 21 ದಾಕ್ಷಿಣ್ಯದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. 22 ನೀವೇ ಏಗುಸ್ವದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಅಜ್ಞಾಪಿಸಿದ್ದೇನೆ.

25 ಇಬ್ಬರು ವ್ಯಾಜ್ಯಮಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು. 2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು. 3 ಪೆಟ್ಟುಗಳ ಶಿಕ್ಷೆಯು ನಲ್ಲತಕ್ಕಂತೆ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು. 4 ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು. 5 ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು. 6 ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ. 7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಿದ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, "ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ, ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ" ಎಂದು ತಿಳಿಸಬೇಕು. 8 ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು,

“ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ 9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು. 10 ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು. 11 ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ, 12 ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು. 13 ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು. 14 ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು. 15 ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ. 16 ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ. 17 ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ತರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ. 18 ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು. 19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತುಲ ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ತರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

26 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ಥಾಪಿಸುವುದಕ್ಕೊಂದು ಅದರಲ್ಲಿ ವಾಸಿಸುವಾಗ, 2 ನಿಮ್ಮಲ್ಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಅದುಕೊಳ್ಳುವ ಸ್ಥಳಕ್ಕೆ ತರಬೇಕು. 3 ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು. 4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು. 5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಮನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಏಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಟ ಜನಾಂಗವಾದರು. 6 ಏಗುಪ್ತರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು. 7 ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು. 8 ಆತನು ತನ್ನ ಭುಜಬಲವನ್ನೂ ಶಿಕ್ಷಾಪದ್ರವವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು. 9 ಅವನು ನಮ್ಮನ್ನು ಏಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ. 10 ಅದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಡಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

11 ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು. 12 ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲ. 13 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಅಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ. 14 ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. 15 ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಅತೀರ್ಪದಿಸು ದೇವರೇ” ಎಂದು ಹೇಳಬೇಕು. 16 ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಅಜ್ಞಾಪಿಸಿದ್ದಾನೆ. ಅದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. 17 ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾಗದಲ್ಲೇ ನಡೆದು ಆತನ ಆಜ್ಞಾವಿಧಿಯಿರುವುದುಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ. 18 ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ 19 ಸ್ತೋತ್ರವನ್ನಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.

27 ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಅಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. 2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು. 3 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು. 4 ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಅಜ್ಞಾಪಿಸಿದ ಕಲ್ಲುಗಳನ್ನು ಏಬರ್ಲಾ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. 5 “ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು. 6 ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು. 7 ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು. 8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಅಜ್ಞಾಪಿಸಿದನು. 9 ಮೋಶೆ,

ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರಲ್ಲರಿಗೆ, “ಇಸ್ರಾಯೇಲರೇ, ನಿಶ್ಚಯವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ. 10 ಅದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು. 11 ಮೊಠೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ, 12 “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ರಾಕಾರ್, ಯೋಸೇಫ್ ಮತ್ತು ಬೆನುಮೀನ್ ಎಂಬ ಈ ಕುಲಗಳವರು ಗೆರಿಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಅಶೀರ್ವಾದಗಳನ್ನು ಉಚ್ಚರಿಸಬೇಕು. 13 ರೂಬೀನ್, ಗಾದ್, ಅಶೇರ್, ಜೆಬುಲೂನ್, ದಾನ್ ಮತ್ತು ಸಫ್ರಾಯಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಗಳನ್ನು ಉಚ್ಚರಿಸಬೇಕು. 14 “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರಲ್ಲರಿಗೂ, 15 ‘ಶಿಲ್ವಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಯೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 16 “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 17 “ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, ‘ಅಮೆನ್’” ಅನ್ನಬೇಕು. 18 “ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, ‘ಅಮೆನ್’” ಅನ್ನಬೇಕು. 19 “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 20 “ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 21 “ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 22 “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 23 “ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 24 “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು. 25 “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರಲ್ಲರೂ, ‘ಅಮೆನ್’” ಅನ್ನಬೇಕು. 26 “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರಲ್ಲರೂ, ‘ಅಮೆನ್’” ಅನ್ನಬೇಕು.

28 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. 2 ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ: 3 ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು. 4 ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು. 5 ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗಳಿಗೂ ಶುಭವುಂಟಾಗುವುದು. 6 ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು. 7 ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. 8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. 9

ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. 10 ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು. 11 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು. 12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲುತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ. 13 ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ. 14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುವದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ತನ್ನಾಗಿಯೇ ಮಾಡುವನು. 15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು: 16 ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು. 17 ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗಳಿಗೂ ಶಾಪ ಉಂಟಾಗುವುದು. 18 ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು. 19 ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು. 20 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಫಲತೆ, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು. 21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು. 22 ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನಟ್ಟುವವು. 23 ಮೇಲೆ ಆಕಾಶದ ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು. 24 ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸಿರನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ. 25 ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು. 26 ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. 27 ಎಗ್ಗುಪ್ಪರ ಹುಣ್ಣು ಬಾವು, ಕುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು. 28 ಚಿತ್ರಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು. 29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೊಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರಿಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ. 30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿಕೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ. 31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ

ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಕೊಳ್ಳುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಅಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ. 32 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ. 33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾಡಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ, 34 ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಮಚ್ಚರಾಗಿ ಹೋಗುವಿರಿ. 35 ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನಿತ್ರಿಯ ವರೆಗೂ ವಾಸಿಯಾಗದ ಕಟ್ಟಿ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು. 36 ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ. 37 ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸಕ್ಕೂ ಗುರಿಯಾಗುವಿರಿ. 38 ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು. 39 ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನೂ ಬುಡಿಸೋಡಲು ಆಗುವುದಿಲ್ಲ. 40 ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೆಮರಗಳು ಎಷ್ಟಿದ್ದರೂ ಅವುಗಳ ಕಾಯಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. 41 ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 42 ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು. 43 ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಣ್ಣಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ. 44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು. 45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾಬಿಧಿಗಳನ್ನು ಅನುಸರಿಸದೆಯೂ ಹೊರದಿಂದ ಈ ಎಲ್ಲಾ ಅಶುಭವು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು. 46 ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು. 47 ನಿಮಗೆ ಸರ್ವಸಮ್ಮದಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ, 48 ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು. 49 ರಣಹತ್ಯೆ ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು. 50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ. 51 ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು. 52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ

ಎತ್ತರವಾದ ಕೊಠಡುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು. 53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ. 54 ನಿಮ್ಮಲ್ಲಿ ಮೃದುಸ್ಥಭವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ಧ್ವೇಷಿಸುವನು. 55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನೆಲೆಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು. 56 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೊಲೆಮಾಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ 57 ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು. 58 ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ, 59 ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು. 60 ನೀವು ಹೆದರಿಕೊಳ್ಳುತ್ತಿದ್ದ ಏಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು. 61 ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು. 62 ನಕ್ಷತ್ರಗಳಷ್ಟು ಅಸಂಖ್ಯಾರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ. 63 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ಥಾನನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು. 64 ಭೂಮಂಡಲದ ಚತುರ್ಧಿಕ್ಕಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ. 65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು. 66 ಬದುಕುವವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ. 67 ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತೂರಿಯಲ್ಲಿ “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ. 68 ನೀವು ಏಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.

29 ಯೆಹೋವನು ಹೋರೇನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಅತನು ಮೋವಾಬ್ಬರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಅಜ್ಞಾಪಿಸಿದ ಒಡಂಬಡಿಕೆಯ ವಚನಗಳು. 2 ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು 3 ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ತಮ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ. 4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ. 5 ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲಿಲ್ಲ. ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ; 6 ನೀವು ರೊಟ್ಟಿಯನ್ನು ತಿನೊಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮಧ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹಿಗ್ಗಾಯಿತು. 7 ನೀವು ಈ ಸ್ಥಳಕ್ಕೆ ಬಂದಾಗ ಹೆಬ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಒಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು. 8 ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೆನ್ನಿಗೂ, ಗಾದ್ದರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ. 9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ. 10 ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು, 11 ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇರುವವರು ಮುಂತಾದವರೂ ಆಳುಗಳು, 12 ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಬಿಡದಿರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ, 13 ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವತೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ. 14 “ಅತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ. 15 ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ. 16 ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ. 17 ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ. 18 “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು. 19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ. 20 ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ

ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು. 21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ತಂದಿರುವನು. 22 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು. 23 ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ವಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು, 24 “ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪವಾಗಿ ಕಾರಣವೇನಿದ್ದೀತು?” ಎಂಬುದಾಗಿ ವಿಚಾರಿಸುವರು. 25 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು. 26 ಅವರು ತಮಗೆ ನೇಮಿಸಲ್ಪಡಲೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ, 27 ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು. 28 ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು. 29 “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”

30 ನಾನು ನಿಮ್ಮ ಮುಂದೆ ಇಟ್ಟಿರುವ ಅಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು, 2 ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಅತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ, 3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು. 4 ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು. 5 ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ಮುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು. 6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ. 7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು. 8 ನೀವಾದರೂ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅತನ ಆಜ್ಞೆಗಳಂತೆ ನಡೆಯುವಿರಿ. 9 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು. 10 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಅಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ

ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟು ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು. 11 ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ. 12 ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ. 13 ಮತ್ತು “ಇದು ಸಮುದ್ರದ ಅಚ್ಚಿ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅಸ್ತವೇನೂ ಇಲ್ಲ. 14 ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟು. 15 “ನೋಡಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. 16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. 17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲಿಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ, 18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೋರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. 19 ನಾನು ಜೀವ ಮತ್ತು ಮರಣಗಳನ್ನೂ ಹಾಗೂ ಅಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ. 20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

31 ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರಲ್ಲರಿಗೆ ತಿಳಿಸಿದನು. 2 ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೋರ್ದನ್ ನದಿಯನ್ನು ದಾಟಿಬಾರದು’ ಎಂದು ಆಜ್ಞಾಪಿಸಿದ್ದಾನೆ. 3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು. 4 ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು. 5 ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. 6 ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು. 7 ಆಗ ಮೋಶೆ

ಯೆಹೋವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು; 8 ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡಿ, ಧೈರ್ಯದಿಂದಿರು” ಎಂದು ಹೇಳಿದನು. 9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು. 10 ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ 11 ನಿಮ್ಮ ದೇವರಾದ ಯೆಹೋವನು ಅದುಕೊಂಡ ಸ್ಥಳದಲ್ಲಿ ಇಸ್ರಾಯೇಲರಲ್ಲರೂ ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು. 12 ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ ಪುರುಷರನ್ನೂ ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು. 13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೋರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು. 14 ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು. 15 ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು. 16 ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು. 17 ಆಗ ನಾನು ಅವರ ಮೇಲೆ ಬಲಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು. 18 ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು. 19 “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಕದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಪಾಠಮಾಡಿಸು. 20 ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಕಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. 21 ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು. 22 ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ

ಕಲಿಸಿದನು. 23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ದೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು. 24 ಮೊಲೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ, 25 ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ, 26 “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ. 27 ಯಾಕೆಂದರೆ ನೀವು ಹಟಮಾರಿಗಳು, ಅಜ್ಜಿಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ಕರವಾಯು ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ. 28 ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು. 29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೊಂದು ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಅಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು. 30 ಆಗ ಮೊಲೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.

32 ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು. 2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಲಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು. 3 ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು. 4 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗೆಸ್ಥ ದೇವರು, ನೀತಿಯುಳ್ಳವನೂ ಮತ್ತು ಯುಧಾರ್ಥನೂ ಆಗಿದ್ದಾನೆ. 5 ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂಲಜಾತಿಯವರು. 6 ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ. 7 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಅಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು. 8 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು. 9 ಇಸ್ರಾಯೇಲರು ಮಾತ್ರ ಯೆಹೋವನ ಸಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ತೋತ್ರ ಪೂಜೆಯಾದರು. 10 ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಅವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗಡ್ಡೆಯಂತೆ ಕಾಪಾಡಿದನು. 11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಗೊತ್ತುಕೊಂಡು ಅವರನ್ನು ಸಂರಕ್ಷಿಸಿದನು. 12 ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು. 13 ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು

ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು. 14 ಆಹಾರಕ್ಕಾಗಿ ಆಕಳಿನ ಮೊಸರು, ಅಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷೆಯರಸವನ್ನೂ ಕೊಟ್ಟದ್ದು; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.” 15 ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದರ್ಥವನ್ನು ತಿರಸ್ಕರಿಸಿದನು. 16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೀರಿಸಿದರು. 17 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು. 18 ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ. 19 ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರತೆಯರ ವಿಷಯದಲ್ಲಿ ವ್ಯಥೆಪಟ್ಟನು. 20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ. 21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಠೆಯೇಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು. 22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. (Sheol h7585) 23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು. 24 ಅವರು ಬರದಿಂದ ಕ್ಷೀಣಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು. 25 ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯಾವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇಕಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. 26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೇನು, ಅವರು ಮನುಷ್ಯರ ಜ್ಞಾಪಕರಲ್ಲೂ ಇಲ್ಲದಂತೆ ಮಾಡುತ್ತಿದ್ದೇನು. 27 ಆದರೆ ಅವರ ಶರೀರದಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, “ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು” ಎಂದು ನಾನು ಹಿಂದೆದೇನು” ಎಂಬುದೇ. 28 ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ. 29 ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು! 30 ಅವರ ಆಶ್ರಯದರ್ಥವಾದ ಯೆಹೋವನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು? 31 ನಮ್ಮ ಆಶ್ರಯದರ್ಥ ಅವರ ಆಶ್ರಯದರ್ಥದಂತಲ್ಲ, ನಮ್ಮ ಆಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ. 32 ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷೆಹಣ್ಣು ವಿಷದ ದ್ರಾಕ್ಷೆಹಣ್ಣು; ಅದರ ಗೊಂಚಲು ಕಹಿ. 33 ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು. 34 ಇದನ್ನೆಲ್ಲಾ ನಾನು ಮುದ್ದಿಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ? 35 ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತಿರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಅಪಘಾತವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು. 36 ಆಗ

ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಚೇಷರಾದುದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು. 37 ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದರ್ಶನ ಎಲ್ಲಿದ್ದಾನೆ? 38 ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ. 39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ. 40 ನಾನು ಆಕಾಶದ ನಕ್ಷೆಗಳನ್ನು ನಾನು ಸರ್ವಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು, 41 ‘ಛಳಿಗಳಿರುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನಾಗಿ ನನ್ನ ಶತ್ರುಗಳಿಗೆ ಮುಯ್ಯಿರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; 42 ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ. 43 ಜನಾಂಗೀಶ್ವರ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ. 44 ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.” 45 ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ, 46 ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಣ್ಣೆಕಿಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ. 47 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೋದರ್ಸು ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದರು. 48 ಆದೇ ದಿನ ಯೆಹೋವನು ಮೋಶೆಗೆ, 49 “ನೀನು ಈ ಅಪಾರಿಮೆ ಬೆಟ್ಟಗಳನ್ನು ಅಂದರೆ ಮೋವಾಬರ ದೇಶದಲ್ಲಿ ಯೆರೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು. 50 ಅನಂತರ ನಿನ್ನ ಅಣ್ಣನಾದ ಅರೋನನ ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು. 51 ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೇರಿಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು. 52 ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.

33 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಅಶೀರ್ವಾದವು: 2 “ಯೆಹೋವನು ಸೀನಾಯಬೆಟ್ಟದಿಂದ ಬಂದು ಸೇಯೋ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾಶ್ವರದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು. 3 “ಆತನು ತನ್ನ

ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು. 4 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ. 5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶರೂನಿನಲ್ಲಿ ಅರಸನಾದನು. 6 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗಿದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು. 7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು. 8 ಲೇವಿ ಕುಲದ ವಿಷಯದಲ್ಲಿ, ‘ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಉದರವು ಮತ್ತು ತುಮ್ಮಿಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಿವೆ. ನೀನು ಮಸ್ತದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲ; ಮೇರಿಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ. 9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯುವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲ. 10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು. 11 ಯೆಹೋವನೇ, ಅವರ ಅಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು. 12 ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು. 13 ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಅಶೀರ್ವಾದವಾಗಲಿ. ಮೇಲಣ ಆಕಾಶದಿಂದಂಟಾಗಿರುವ ಮಂಜು, ಕೆಳಗಣ ಸಾಗರದ ಸೆಲೆ, 14 ವರ್ಷವರ್ಷಕ್ಕೂ ತಿಂಗಳು ತಿಂಗಳಿಗೂ ಆಗುವ ಬೆಳೆ, 15 ಆನಾದಿಯಾದ ಪರ್ವತಗಳ ಉತ್ಪನ್ನ ಶಾಶ್ವತವಾದ ಬೆಟ್ಟಗಳಿಂದಂಟಾಗಿರುವ ಮೇಲಣ, 16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಪ್ರೇಮದ ದ್ಯೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ತಾಗಿರುವ ಇವನ ಮೇಲೆ ಅಶೀರ್ವಾದ ಉಂಟಾಗಲಿ. 17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರಿಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯಿಮ್ ಕುಲದ ಕೊಟ್ಟಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು. 18 ಜೆಬುಲೂನ್ಯರ ಮತ್ತು ಇಸ್ಸಾಕಾಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾಯರೇ, ನಿಮ್ಮ ಪಾಳೆಯಗಳಲ್ಲಿ ಅನಂದವಾಗಿರಿ. 19 ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು. 20 ಗಾದ್ ಕುಲದವರ ವಿಷಯದಲ್ಲಿ, “ಗಾದ್ನರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ, ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ. 21 ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ

ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು. 22 ದಾನ್ ಕುಲದ ವಿಷಯದಲ್ಲಿ “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು. 23 ನಫ್ತಾಲಿ ಕುಲದ ವಿಷಯದಲ್ಲಿ “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ಥ್ಯವಾಗಲಿ” ಎಂದು ಹೇಳಿದನು. 24 ಅಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಅಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ. 25 ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು. 26 ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು. 27 ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು; 28 ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು. 29 “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುಂದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.

34 ಮೋಶೆಯು ಮೋವಾಬ್ಬರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಸಾ ಎಂಬ ಬೆಟ್ಟದ ತಿಖರವನ್ನು ಹತ್ತಿದನು. ಅಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ, 2 ನಫ್ತಾಲಿ ಪ್ರದೇಶ, ಎಫ್ರಾಯೇಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ, 3 ದಕ್ಷಿಣಪ್ರದೇಶ, ಜೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ, 4 “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು. 5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಬರ ದೇಶದಲ್ಲಿ ಮರಣ ಹೊಂದಿದನು. 6 ಮೋವಾಬ್ಬರ ದೇಶದಲ್ಲಿ ಬೇತ್‌ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದ್ದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು. 7 ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳಿ ಕುಂದಿಹೋಗಿರಲಿಲ್ಲ. 8 ಮೋವಾಬ್ಬರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು. 9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು. 10 ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. 11 ಆತನು ಐಗುಪ್ತದೇಶದಲ್ಲಿ

ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು. 12 ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಅಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.

ಯೆಹೋ

1 ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ **2** “ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೋರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು. **3** ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ. **4** ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು. **5** ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. **6** ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು. **7** ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಅಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಲಿ ಬಲಕ್ಕಾಲಿ ತಿರುಗಬೇಡ, ಆಗ ನೀನು ಸಫಲನಾಗುವಿ. **8** ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ. **9** ನಾನು ನಿನಗೆ ಅಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು. **10** ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ **11** “ನೀವು ಪಾಳೆಯರ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೋರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ” ಅಂದನು. **12** ಬಳಿಕ ಯೆಹೋಶುವನು ರೂಬೆನ್ಯರಿಗೂ, ಗಾಧ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನೆಂದರೆ **13** “ಯೆಹೋವನ ಸೇವಕನಾದ ಮೋಶೆಯು ನಿಮಗೆ ಅಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ. **14** ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೋರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರಿಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು. **15** ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೋರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು. **16** ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಅಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ. **17** ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ. **18** ನಿನ್ನ ಅಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.

2 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳಿಂ ಬ ವೇಶೆಯ ಮನೆಯಲ್ಲಿ ಇಳಿದುಕೊಂಡರು. **2** ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು. **3** ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು. **4** ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ. **5** ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು. **6** ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು. **7** ಅರಸನ ಆಳುಗಳು ಯೋರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಿಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು. **8** ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ **9** “ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ. **10** ನೀವು ಏಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ ನೀವು ಯೋರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ **11** ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು. **12** ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು. **13** ನನ್ನ ತಂದೆ ತಾಯಿಯನ್ನೂ ಸಹೋದರರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು. **14** ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಯಿಂದಲೂ ನಡೆದುಕೊಳ್ಳುವೆವು” ಅಂದರು. **15** ಅವಳ ಮನೆಯ ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ **16** “ನಿಮ್ಮನ್ನು ಹಿಂದಿಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿರು. ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು. **17** ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ; **18** ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು. **19** ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ

ಯಾರಾದರೂ ಕೈ ಮಾಡಿದ್ದಾರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು. 20 ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ" ಎಂದು ಹೇಳಿದರು. 21 ಅದಕ್ಕೆ ಅವಳು "ನಿಮ್ಮ ಮಾತಿನಂತೆಯೇ ಆಗಲಿ" ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಕಿಗಿ ಕಟ್ಟಿದಳು. 22 ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. 23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನಾನಸನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು. 24 ಇದಲ್ಲದೆ ಅವರು "ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ" ಎಂದು ತಿಳಿಸಿದರು.

3 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಬ್ಲೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು. 2 ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ 3 "ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ. 4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ" ಅಂದರು. 5 ಇದಲ್ಲದೆ ಯೆಹೋಶುವನು ಜನರಿಗೆ "ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅಮೃತಗಳನ್ನು ನಡಿಸುವನು" ಎಂದು ಹೇಳಿದನು. 6 ನಂತರ ಯೆಹೋಶುವನು ಯಾಜಕರಿಗೆ "ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ" ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು. 7 ಆಗ ಯೆಹೋವನು ಯೆಹೋಶುವನಿಗೆ "ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು. 8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು" ಎಂದು ಹೇಳಿದನು. 9 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ "ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ" ಎಂದು ಹೇಳಿ, 10 "ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವಿಯರನ್ನು, ಪೆರಿಜಿಯರನ್ನು, ಗಿಗಾರ್ಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು. 11 ಹೇಗೆಂದರೆ ಸರ್ವಲೋಕದ ಒಡೆಯರಾದ ಯೆಹೋವನು ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯುವುದು. 12 ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು. 13 ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು" ಎಂದು ತಿಳಿಸಿದನು. 14 ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು. 15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗಿ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು

ನಿಂತುಹೋಯಿತು. 16 ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಬಾರೆತಾನಿನ ಹತ್ತಿರವಿರುವ ಅದಾವ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು. 17 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೀಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೀಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

4 ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ 2 "ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು 3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಯುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ" ಎಂದು ಆಜ್ಞಾಪಿಸು ಎಂದನು. 4 ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ 5 "ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಯು ಹೊಲ ಮೇಲೆ ಹೊತ್ತುಕೊಂಡು ಬನ್ನಿರಿ. 6 ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು 'ಈ ಕಲ್ಯುಗಳು ಏನು ಸೂಚಿಸುತ್ತವೆ?' ಎಂದು ನಿಮ್ಮನ್ನು ಕೇಳುವಾಗ 7 ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಯುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು" ಅಂದನು. 8 ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಯುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು. 9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಯುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ. 10 ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. 11 ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು. 12 ರೂಬೀನ್ಯರೂ, ಗಾಧರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು. 13 ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು. 14 ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು. 15 ಯೆಹೋವನು ಯೆಹೋಶುವನ ಸಂಗಡ ಮಾತನಾಡಿ "ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು" ಎಂದನು. 17 ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು. 18 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೀಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು,

ಯೋದನ್ ನದಿಯು ದಡಮೀರಿ ಹರಿಯಿತು. 19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೋದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಲಾಲಿನಲ್ಲಿ ಬಂದು ತಂಗಿದರು. 20 ಯೆಹೋಶುವನು ಇಸ್ರಾಯೇಲರು ಯೋದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಲಾಲಿನಲ್ಲೇ ನಿಲ್ಲಿಸಿದನು. 21 ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ 22 ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೋದನನ್ನು ದಾಟಿ ಬಂದದರ ಗುರುತು’ ಎಂದು ಹೇಳಿರಿ. 23 ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೋದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ. 24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

5 ಯೋದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೋದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾತಾ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂಡಿ ಹೋದರು. 2 ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು 3 ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು. 4 ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೆಂದರೆ ಏಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರಲ್ಲೂ ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು. 5 ಅಲ್ಲಿಂದ ಬಂದಿದ್ದ ಗಂಡಸರಿಗಲ್ಲಾ ಸುನ್ನತಿಯಾಗಿತ್ತು. ಏಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ. 6 ಏಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರಿಲ್ಲದ ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಹೆಯಿಟ್ಟನು. 7 ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು. 8 ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು. 9 ಯೆಹೋವನು ಯೆಹೋಶುವನಿಗೆ, “ನಾನು ಏಗುಪ್ತರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಲಾಲ್ ಎಂಬ ಹೆಸರಿರುತ್ತದೆ. 10 ಇಸ್ರಾಯೇಲ್ಯರು ಗಿಲ್ಲಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಶ್ಚಾತ್ತಾಪವನ್ನು ಅಚರಿಸಿದರು. 11 ಮರುದಿನದಿಂದ ಆ ದೇಶದ ಧಾನ್ಯವನ್ನು ಅೂಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಶ್ಚಾತ್ತಾಪ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು. 12 ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು. 13 ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದ ಇದ್ದಾಗ ಒಮ್ಮೆ ತನ್ನ ಕಣ್ಣಿತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು 14 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ”

ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಅಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು 15 ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

6 ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ. 2 ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ. 3 ನಿನ್ನ ಭಟರಿಲ್ಲ. ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ. 4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು. 5 ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಅರ್ಪಣಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನಟ್ಟಿಗೆ ಒಳಗೆ ನುಗ್ಗುವುದು” ಎಂದು ಹೇಳಿದನು. 6 ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು. 7 ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು. 8 ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು. 9 ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. 10 ಯೆಹೋಶುವನು ಜನರಿಗೆ “ನೀವು ಈಗ ಅರ್ಪಣಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಅರ್ಪಣಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಅರ್ಪಣಿಸಿರಿ” ಎಂದು ಅಜ್ಞಾಪಿಸಿದನು. 11 ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು. 12 ಯೆಹೋಶುವನು ಬೆಳಿಗ್ಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು. 13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು. 14 ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. 15 ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. 16 ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಅರ್ಪಣಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ. 17 ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ವೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲ. 18 ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು

ಶಾಪಕ್ಕೆ ಗುರಿಯಾಗಿ ನಾಶವಾದೀತು. 19 ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು. 20 ಕೂಡಲೆ ಜನರ ಅರ್ಭಟೆವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂದಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಅವರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು. 21 ಪಟ್ಟಣದಲ್ಲಿ ಗುಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು. 22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದು ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು 23 ಆ ಯಾವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನೂ, ಸಹೋದರರನ್ನೂ ಅವಳಿಗಿರುವುದೆಲ್ಲವನ್ನೂ ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು. 24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಅದರ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು. 25 ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ. 26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು. 27 ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.

7 ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. 2 ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಿ ಹತ್ತಿ ಬೇತೀಲಿನ ಪೂವಕ್ಕೂ ಬೇತಾವಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ವವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ, 3 ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು. 4 ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು. 5 ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು. 6 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂತಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು. 7 ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೂದನ್ ಹೊಳೆ ದಾಟಿಸಿದ್ದೀಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೂದನ್ ನದಿಯ

ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು. 8 ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ. 9 ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ವಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದನು. 10 ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ? 11 ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ. 12 ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ. 13 ನೀನಿದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ. 14 ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಸೂಚಿಸುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿ ನನ್ನ ಬಳಿಗೆ ಬರಬೇಕು. ಯಾವ ಕುಟುಂಬವು ಸೂಚಿಸುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿ ನನ್ನ ಬಳಿಗೆ ಬರಬೇಕು. 15 ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡೆಸಿದ್ದರಿಂದ ತನ್ನ ಎಲ್ಲಾ ಅಸ್ತಿ ಸಹಿತವಾಗಿ ಸುಡಲ್ಪಡಬೇಕು” ಎಂದು ಹೇಳು ಎಂಬುದೇ. 16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು. 17 ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು. 18 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು. 19 ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು. 20 ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು. 22 ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿದಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು. 23 ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು. 24 ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು. 25 ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೀಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿದ್ದಿದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು. 26

ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಂಗಿ ತಣ್ಣಗಾಯಿತು. ಈ ಸಂಗತಿಯು ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋಶನ ತಗ್ಗು ಎಂಬ ಹೆಸರಿರುತ್ತದೆ.

8 ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. 2 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಅದರ ಕೊಳ್ಳೆಯನ್ನೂ ಪಶುಪಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು. 3 ಅಂತೆಯೇ ಯೆಹೋಶುವನು ಎದ್ದು ಭಟರಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ 4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ. 5 ನಾನೂ ಮತ್ತು ನನ್ನ ಸಂಗಡ ಇರುವ ಜನರಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು. 6 ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು. 7 ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು. 8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು. 9 ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು. 10 ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು. 11 ಅವನ ಸಂಗಡ ಇದ್ದ ಭಟರಲ್ಲರೂ ಗಟ್ಟಿಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು. 12 ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು. 13 ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು. 14 ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ. 15 ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು. 16 ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು. 17 ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು. 18 ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು. 19 ಅವನು ಈಟಿಯನ್ನು ಚಾಚಿದ

ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು. 20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದತ್ತಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು. 21 ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದುದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದುದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು. 22 ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ. 23 ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನು ಬಳಿಗೆ ಕರೆದುಕೊಂಡು ಬಂದರು. 24 ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು. 25 ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ. 26 ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ. 27 ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು. 28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುಗಿಡ್ಡವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ. 29 ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ. 30 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಲ್ಲೇ ಅದನ್ನು ಕಟ್ಟಿಸಿದನು 31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. 32 ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು. 33 ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಅಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು. 34 ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು. 35 ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.

9 ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜಿಯ,

ಹಿವಿಯು, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ 2 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು. 3 ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು. 4 ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇವೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಿಗಳನ್ನು ಹೇರಿದರು, 5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು. 6 ತಾವು ರಾಯಭಾರಿಗಳೆಂದು ಗಿಲ್ಲಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು. 7 ಆಗ ಇಸ್ರಾಯೇಲ್ಯರು ಹಿವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು. 8 ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು. 9 ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ವವನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಏಗುಪ್ತದಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ. 10 ಹೆಬ್ರೋನಿನ ಅರಸನಾದ ಸೀಹೋನ್, ಅಷ್ಟರೊಳಗಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದಂಥವನ್ನೂ ಕೇಳಿದ್ದಾರೆ. 11 ‘ನೀವು ಪ್ರಯಾಣಕ್ಕೋಸ್ಕರ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು. 12 ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ. 13 ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ” ಎಂದು ವಿವರಿಸಿದರು. 14 ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ. 15 ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು. 16 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು. 17 ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೊತ್, ಕಿರ್ಯತ್ಗಾರಿಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು. 18 ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು. 19 ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು. 20 ನಾವು ಇಟ್ಟ ಆಹೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದಿರುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ 21 ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸಿಳುಕುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು. 22

ಯೆಹೋಶುವನು ಗಿಬ್ಯೋನ್ನರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೀಕೆ? 23 ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು. 24 ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು. 25 ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು. 26 ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು. 27 ಇಸ್ರಾಯೇಲ್ಯರಿಗಾಗಿ ಯೆಹೋವನು ಅರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞಮಂದಿರ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿದ್ದಾರೆ.

10 ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಜೆಡೆಕನು ತಿಳಿದುಕೊಂಡನು. 2 ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವಿರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಜೆಡೆಕನು ಬಹಳವಾಗಿ ಭಯಪಟ್ಟನು. 3 ಅದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು. 4 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ನರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು. 5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು. 6 ಗಿಬ್ಯೋನ್ನರು ಗಿಲ್ಲಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು. 7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಲಾಲಿನಿಂದ ಹೊರಟನು. 8 ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು. 9 ಯೆಹೋಶುವನು ಗಿಲ್ಲಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು. 10 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಿಟ್ಟು ಸಂಹರಿಸಿದನು. 11 ಅವರು ಇಸ್ರಾಯೇಲ್ಯರಿಗೆ ಬೆಂಗೆಟ್ಟು ಬೇತ್ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಅಲೆಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಅಲೆಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು. 12

ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಅಜ್ಞಾಪಿಸಿದನು. 13 ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾಠ್ ಗ್ರಂಥದಲ್ಲಿ ಬರೆದಿದೆಯಲ್ಲವೇ? ಹೀಗೆ ಸೂರ್ಯನು ಮುಳುಗಲು ಅತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು. 14 ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು. 15 ಯೆಹೋವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಲಾಲಿನ ಪಾಳೆಯಕ್ಕೆ ಹಿಂದಿರುಗಿದನು. 16 ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕಳಿಂದ ಗುಹೆಯಲ್ಲಿ ಅಡಗಿಕೊಂಡರು. 17 ಜನರು ಯೆಹೋವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕಳಿಂದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು. 18 ಆಗ ಯೆಹೋವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದೆ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ. 19 ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲ?” ಎಂದನು. 20 ಈ ರೀತಿಯಾಗಿ ಯೆಹೋವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು. 21 ಇಸ್ರಾಯೇಲ್ಯರಾದರೋ ಮಕ್ಕಳಿಂದಲೇ ಇಳುಕೊಂಡಿದ್ದ ಯೆಹೋವನು ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ. 22 ಅನಂತರ ಯೆಹೋವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು. 23 ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು. 24 ಅವರನ್ನು ತನ್ನ ಬಳಿಗೆ ತಂದನಂತರ ಯೆಹೋವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು. 25 ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು. 26 ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು. 27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕಳೆಗಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. 28 ಅದೇ ದಿನ ಯೆಹೋವನು ಮಕ್ಕಳವನ್ನು ಸ್ವಾಧೀನಪಡಿಸಿ ಕೊಂಡನು. ಆ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು. 29 ಯೆಹೋವನು ಜನರೆಲ್ಲರ ಸಹಿತವಾಗಿ ಮಕ್ಕಳಿಂದಲೇ ಲಿಬ್ಬೈ ಹೋಗಿ ಅಲ್ಲಿಯವರೆಗೂ ಯುದ್ಧಮಾಡಿದನು. 30 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು. 31 ಅಲ್ಲಿಂದ ಯೆಹೋವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು. 32 ಯೆಹೋವನು ಅದನ್ನು

ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ಬಾವರಿಗಾದ ಗತಿಯೇ ಇವರಿಗೂ ಆಯಿತು. 33 ಇದಲ್ಲದೆ ಯೆಹೋವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ. 34 ತರುವಾಯ ಯೆಹೋವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು. 35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು. 36 ಅನಂತರ ಯೆಹೋವನು, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ 37 ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು. 38 ಅಲ್ಲಿಂದ ಯೆಹೋವನು ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೆಗೂ ಯುದ್ಧಮಾಡಿದರು. 39 ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ, ಹೆಬ್ರೋನಿಗೂ ಅದರ ಅರಸನಿಗೂ ಲಿಬ್ಬಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು. 40 ಹೀಗೆ ಯೆಹೋವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಅಜ್ಞೆಯಂತೆ ಜೀವವಿರುವುದಿಲ್ಲವನ್ನು ಸಂಹರಿಸಿದನು. 41 ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು. 42 ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು. 43 ತರುವಾಯ ಯೆಹೋವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಲಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.

11 ಹಾಜೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನಂಬ ಮಾದೋನಿನ ಅರಸನು ಶಿಬ್ಯೋನಿನ ಅರಸನನ್ನು ಅಕ್ಷಾಫಿನ ಅರಸನನ್ನು ಉತ್ತರ ದಿಕ್ಕಿನ ಪರ್ವತ ಪ್ರದೇಶ, 2 ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ 3 ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜಿಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹರ್ಮೋನಿನ ತಗ್ಗಿನಲ್ಲಿದ್ದ ಮಿಬ್ನಾ ದೇಶದಲ್ಲಿದ್ದ ಹಿತ್ತಿಯರು ಇವರನ್ನೂ ಕರೆಕಳುಹಿಸಿದನು. 4 ಅವರು ಒಡನೆ ಬಹು ರಥಾಸ್ತ್ರಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು. 5 ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು. 6 ಆಗ ಯೆಹೋವನು “ಯೆಹೋವನವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು. 7 ಯೆಹೋವನು ಮಿಚ್ಚೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು. 8 ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಬೇದೋನ್ ಹಾಗೂ ಮಿಸೈಫೋತ್ಕುಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಚೆಯ ಬೈಲಿನವರೆಗೂ ಅವರನ್ನು ಹಿಂದೆ ಹಿಡಿದು ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ

ಸಂಹರಿಸಿದರು. 9 ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು. 10 ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಯುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲೂ ಶ್ರೇಷ್ಠವಾಗಿತ್ತು. 11 ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ. 12 ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು. 13 ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ. 14 ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳಿ ಹೊಡೆದರು. ಆದರೆ ಜನರಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ. 15 ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ. 16 ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷ್ಠಿ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು. 17 ಅವನು ಸೇಯೋರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆಮ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಮಾಕ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು. 18 ಯೆಹೋಶುವನು ಈ ಎಲ್ಲಾ ಅರಸರೊಡನೆ ಐವು ದಿನಗಳವರೆಗೂ ಯುದ್ಧ ಮಾಡಿದನು. 19 ಗಿಬ್ಬೋನಿನ ನಿವಾಸಿಗಳಾದ ಹಿವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು. 20 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು. 21 ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಥರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು. 22 ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಕೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು. 23 ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

12 ಇಸ್ರಾಯೇಲ್ಯರು ಯೋರ್ಡನ್ ನದಿಯ ಪೂರ್ವ ದಿಕ್ಕಿನಲ್ಲಿ ಅನೋರ್ ಕಣಿವೆ ಮೊದಲುಗೊಂಡು ಹೆಮ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು. 2 ಅವರಲ್ಲಿ ಮೊದಲನೆಯವನು ಹೆಮ್ಮೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅನೋರ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮೋರಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಲಾದಿನ ಅರ್ಧಪ್ರಾಂತ್ಯವು 3 ಹಾಗೂ ಯೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯಿಷಿಮೋನಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ

ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ. 4 ಅಪ್ಪರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು. 5 ಇವನ ರಾಜ್ಯ ಹೆಮ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಲಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಮ್ಮೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಲಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು. 6 ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಪೇನ್ನರಿಗೂ, ಗಾದ್ಲರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು. 7 ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಮಾದಿನಿಂದ ಸೇಯೋರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು, 8 ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜಿಯ, ಹಿವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ, 9 ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1 10 ಯೆರೂಸಲೇಮಿನ ಅರಸನು - 1 ಹೆಬ್ರೋನಿನ ಅರಸನು - 1 11 ಯಮೂಠಿನ ಅರಸನು - 1 ಲಾಕೀಷಿನ ಅರಸನು - 1 12 ಎಗ್ಬೋನಿನ ಅರಸನು - 1 ಗೆಡೆರಿನ ಅರಸನು - 1 13 ಬೆಬೀರಿನ ಅರಸನು - 1 ಗೆಡೆರಿನ ಅರಸನು - 1 14 ಹೊರ್ಮದ ಅರಸನು - 1 ಅರಾದಿನ ಅರಸನು - 1 15 ಲಿಬ್ಬದ ಅರಸನು - 1 ಅದುಲ್ಲಾನಿನ ಅರಸನು - 1 16 ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1 17 ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1 18 ಅಫೇಕದ ಅರಸನು - 1 ಲಪ್ಪೂರೋನಿನ ಅರಸನು - 1 19 ಮಾದೋನಿನ ಅರಸನು - 1 ಹಾಚೋರಿನ ಅರಸನು - 1 20 ಶಿಮ್ಮೋನ್ನೆರೋನಿನ ಅರಸನು - 1 ಅಕ್ರಾಫಿನ ಅರಸನು - 1 21 ತಾನಕದ ಅರಸನು - 1 ಮೆಗಿದ್ಬೋವಿನ ಅರಸನು - 1 22 ಕೆದಿಸಿನ ಅರಸನು - 1 ಕರ್ಮೇಲ್ ಬೆಟ್ಟದ ಯೆಕ್ವೆಯಾಮದ ಅರಸನು - 1 23 ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಲಾಲಿನ ಅರಸನು - 1 24 ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು.

13 ಯೆಹೋಶುವನು ದಿನಂತುಬಿದ ಮುದುಕನಾಗಲು ಯೆಹೋವನು ಅವನಿಗೆ, "ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ. 2 ಅವುಗಳು ಯಾವುವೆಂದರೆ: ಏಗುಪ್ತದ ಈಜಿಯಲ್ಲಿರುವ ಶೀಹೋರ್ ಹಳ್ಳಿ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ಬೋನಿನವರೆಗಿರುವ 3 ಗಾಜಾ, ಅಷ್ಕೋದ್, ಅಷ್ಕೇಲೋನ್, ಗತೂರು, ಎಕ್ಬೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ, ಗೆಷೂರ್ಯರ ಸೀಮೆಯು, 4 ದಕ್ಷಿಣದಲ್ಲಿದ್ದ ಅಪ್ಪೋಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಎಕ್ಬೋಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು 5 ಗೆಬೋನ್ ಸೀಮೆ, ಹೆಮ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಮಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ: 6 ಒಟ್ಟಾರೆ ಲೆಬನೋನಿನಿಂದ ಮಿಸ್ರೈಮೋತ್ಯಯಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ 7 ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲ ಮಾಡಿ ಕೊಡು" ಎಂದನು. 8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ನರಿಗೆ ಹಾಗೂ ಗಾದ್ಲರಿಗೆ ಮೋಶೆಯಿಂದ ಯೋರ್ಡನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ: 9 ಅನೋರ್ನಿನ ಕಣಿವೆಯು

ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದಬದ ತಪ್ಪಲ ಸೀಮೆ; 10 ಹೆಷ್ಠೋನಿನಲ್ಲಿ ಅಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಗಾದ್ ಸೀಮೆ 11 ಗೆಷೂರರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ, 12 ಅಷ್ಟರೋತ್ ಎದ್ದು ಎಂಬ ಊರುಗಳಲ್ಲಿ ಅಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. 13 ಇಸ್ರಾಯೇಲ್ಯರು ಗೆಷೂರರನ್ನೂ ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಿಲ್ಲ. ಏಕೆಂದರೆ ಆದ್ದರಿಂದ ಗೆಷೂರರೂ ಮಾಕತೀಯರೂ ಅವರ ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದ ಇರುತ್ತಾರೆ. 14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಆತನ ಯಜ್ಞಪೇಷವೇ ಅವರ ಸ್ವಾಸ್ಥ್ಯವಾಗಿತ್ತು. 15 ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ: 16 ಅನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ; 17 ಮೇದಬದ ತಪ್ಪಲ ಸೀಮೆಗೆ ಸೇರಿದ ಹೆಷ್ಠೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಸಾಳ್ತಿಯೋನ್, 18 ಯಹಜಾ ಕದೇಮೋತ್, ಮೇಫಾಯತ್, 19 ಕಿರ್ಯಾತಯಮ್ ಸಿನ್ಯಾ ಎಂಬ ಹೆಷ್ಠೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್, 20 ಬೇತ್‌ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ, 21 ಒಟ್ಟುರ ಮೀಶೋರೆಯ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಠೋನಿನಲ್ಲಿ ಅಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿಥ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು. 22 ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು. 23 ಯೋರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ. 24 ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ: 25 ಹೆಷ್ಠೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಗಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮೋನಿಯರ ಅರ್ಧ ರಾಜ್ಯ. 26 ಹೆಷ್ಠೋನಿನಿಂದ ರಾಮತ್ ಮಿಚ್ಛೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ, 27 ಯೋರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೇರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೋರ್ದನಿನ ಪೂರ್ವ ಪ್ರದೇಶಗಳು. 28 ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು. 29 ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು 30 ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾರೋರನ ಗ್ರಾಮಗಳನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ. 31 ಗಿಲ್ಗಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ದು ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು. 32 ಮೋಶೆಯು ಯೋರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋಬಾಬ್ಬರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು. 33 ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಅತನೇ ಅವರ ಸ್ವತ್ತಾಗಿದ್ದನು.

14 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ 2 ಯೆಹೋವನು ಮೋಶೆಯ ಮೂಲಕ ಅಜ್ಞಾಪಿಸಿದಂತೆ ಯೋರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು 3 ಉಳಿದ ಎರಡು ವರೆ ಕುಲಗಳ ಜನರಿಗೆ ಯೋರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ. 4 ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಿಲ್ಲ. 5 ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. 6 ಯೆಹೋಶುವನು ಗಿಲ್ಗಾದಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ಯೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ. 7 ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ಪತ್ತು ವರ್ಷವಾಗಿತ್ತು. 8 ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ. 9 ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು. 10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ಪತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಕೊಂಡಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ. 11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ. 12 ಹೀಗಿರುವ ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು. 13 ಆಗ ಯೆಹೋಶುವನು ಯೆಫುನ್ಯೆಯ ಮಗನಾದ ಕಾಲೇಬನನ್ನು ಅಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು. 14 ಕೆನಿಜ್ಜೀಯನಾದ ಯೆಫುನ್ಯೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ. 15 ಅದರ ಹಿಂದಿನ ಹೆಸರು “ಕಿರ್ಯಾತಅರ್ಬ್” ಎಂಬುದಾಗಿತ್ತು. “ಅರ್ಬ್” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

15 ಎದೋಮ್ ಸೀಮೆಯೂ, ಚೆನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು. 2 ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ 3 ಅಕ್ರಬ್ಜೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಬ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಜ್ಞೋನಿನ ಮೇಲೆ, 4

ಏಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರ. 5 ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ 6 ಬೇತ್ ಹೊಗ್ಗಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೀನನ ಮಗನಾದ ಬೋಹನನ ಬಂಡೆ, 7 ಅಕೋರಿನ ಕಣಿವೆ ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಲಾಲ್ ಏನ್ ಷೆಮೀಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗಲ್ ಇವುಗಳ ಮೇಲೆ 8 ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ. 9 ಅದು ಅ ಬೆಟ್ಟದ ತುದಿಯಿಂದ ಮುಂದೆ ನೆಫ್ರೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿಯರ್‌ಕ್ವಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ. 10 ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೀಷಿಗೂ ಅಲ್ಲಿಂದ ತಿಮ್ಮಾ ಊರಿಗೂ ಬಂದು 11 ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ವೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ಬೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ. 12 ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರಿಗಳು ಇವೇ. 13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅಬ್ರನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು. 14 ಕಾಲೇಬನು ಶೇಷ್ಠ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. 15 ಆನಂತರ ಅವನು ಹೊರಟು ಕಿಯರ್‌ತಸೇಫರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು. 16 ಅವನು “ಕಿಯರ್‌ತಸೇಫರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಕಾದ ಅಕ್ರಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು. 17 ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ತೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಕಾದ ಅಕ್ರಾಳನ್ನು ಮದುವೆಮಾಡಿಕೊಟ್ಟನು. 18 ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು 19 ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಹು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು. 20 ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ: 21 ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಬೇಲ್, ಏದರ್, ಯಾಗೂರ್, 22 ಕೀನಾ, ದೀಮೋನ್, ಅದಾರ್, 23 ಕೆದ್ಷೆ, ಹಾಬೋರ್, ಇತ್ಯಾನ್, 24 ಜೀಫ್, ಟೆಲೆಮ್, ಬೆಯಾಲೋತ್, 25 ಹಾಬೋರ್ ಹದತ್ತಾ, ಹಾಬೋರ್ ಎಂಬ ಕಿಯೋತ್, ಹೆಬ್ರೋನ್, ಹಾಬೋರ್, 26 ಅಮಾಮ್, ಶೆಮ್, ಮೋಲಾದಾ, 27 ಹಚರ್ ಗದ್ದಾ, ಹೆಷ್ಠೋನ್, ಬೇತ್ಲೆಲೆ, 28 ಹಚರ್ ಷೂವಾಲ್, ಬೇರ್ಷೆಫ, ಬಿಡ್ಡೋತ್ಯಾ, 29 ಬಾಲಾ, ಇಯ್ಯೀಮ್, ಎಚೆಮ್, 30 ಎಲ್ಲೋಲದ್, ಕಸೀಲ್, ಹೂಮಾರ್, 31 ಚಿಫ್ಲಗ್, ಮದ್ದನ್ನಾ, ಸನ್ನನ್ನಾ 32 ಲೆಬಾವೋತ್, ಶಿಲ್ವೀಮ್, ಅಯಿನ್, ರಿಮ್ಬೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು, 33 ಇಳಿಜಾರು ಪ್ರದೇಶದಲ್ಲಿ ಎಷ್ಶಾವೋಲ್, ಚೂರ್ಗಾ, ಅಶ್ಶಾ 34 ಜನೋಹ, ಏಂಗ್ನೀಮ್, 35 ತಪ್ಪೂಹ, ಏನಾಮ್, ಯಮೂತ್, 36 ಎಬಲ್ಯಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. 37 ಚೆನಾನ್, ಹದಾಷಾ, ಮಿಗ್ಲೋದ್, 38 ದಿಲಾನ್, ಮಿಚ್ಚೆ ಯೊಕ್ಲೇಲ್, 39 ಲಾಕೀಷ್, ಬೊಜ್ಹತ್, ಎಗ್ಲೋನ್, 40

ಕಬ್ಬೋನ್, ಲಹ್ಮಾನ್, ಕಿಫೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ, 41 ಮಕ್ವೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು. 42 ಲಿಬ್ಬಾ, ಎತೆರ್, ಅಷಾನ್, 43 ಇಫ್ರಾಹ, 44 ಅಶ್ಶಾ, ನೆಜೀಬ್, ಕಯೀಲಾ, ಅಕ್ವೀಲ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. 45 ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು. 46 ಎಕ್ರೋನಿನಿಂದ ಸಮುದ್ರದವರೆಗೆ ಅಷ್ಫೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು; 47 ಮತ್ತು ಅಷ್ಫೋದ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಏಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು. 48 ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ, 49 ದನ್ಯಾ, ದೆಬೀರ್, ಎಂಬ ಕಿಯೋತ್ ಸನ್ಯಾ 50 ಅನಾಬ್, ಎಷ್ಫೆಮೋ, ಅನೀಮ್, 51 ಗೋಷನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. 52 ಅರಬ್, ದೂಮಾ, ಎಷಾನ್, 53 ಯಾನೂಮ್, ಬೇತ್ ತಪ್ಪೂಹ, ಅಫೇಕಾ, 54 ಹುಮ್ಬಾ, ಹೆಬ್ರೋನಂಬ ಕಿಯೋತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು. 55 ಮಾವೋನ್, 56 ಕರ್ಮಲ್, ಜೀಫ್, ಯುಟ್ಟಾ, 57 ಇಜ್ಬೇಲ್, ಯೋಗೈಯಾಮ್, ಜನೋಹ, ಕಯಿನ್, ಗಿಬಿಯಾ, ತಿಮ್ಮಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 58 ಹಲ್ಲೂಲ್, ಬೇತ್‌ಚೂರ್, ಗೆದೋರ್, 59 ಮಾರಾತ್, ಬೇತನೋಹ, ಎಲ್ಲೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. 60 ಕಿಯಾರ್‌ತ್ಯಾರೀಮ್ ಅನ್ನಿಸಿಕೊಳ್ಳುವ ಕಿಯೋತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು. 61 ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ನಾನ್, ಸೆಕಾಕಾ, 62 ನಿಬ್ನಾನ್, ಉಪ್ಪಿನ ಪಟ್ಟಣವು, ಏಂಗ್‌ದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು. 63 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.

16 ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿರುವ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ 2 ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ 3 ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೆಟ್ಟರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. 4 ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು. 5 ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ವಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. 6 ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ವೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ. 7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. 8 ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ. 9 ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು. 10 ಅವರು ಗೆಜೆರಿನಲ್ಲಿದ್ದ ಕಾನಾನ್ರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ನ ಮಧ್ಯದಲ್ಲಿ ದಾಸತ್ವದಲ್ಲಿರುವಂತೆ ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.

17 ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು. 2 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬಿಯೆಜರ್, ಹೇಲೆಕ್, ಅಸ್ಸೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೋರ್ದನ ಈಚೆಯಲ್ಲಿ ಸ್ವತ್ತು ಸಿಕ್ಕಿತು. 3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಯಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಯಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು. 4 ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೊಲೆಗೆ ಆಜ್ಞಾಪಿಸಿದ್ದನಲ್ಲ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು. 5 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ಥ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೋರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. 6 ಗಿಲ್ಯಾದ್ ಸೀಮೆಯ ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. 7 ಮನಸ್ಸೆಯವರ ಸ್ವತ್ತಿನ ಮೇಲೆಯು ಅಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಕಿತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ. 8 ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಅದರ ಅವರ ಮೇಲೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ನವರದು; 9 ಅಲ್ಲಿಂದ ಅವರ ಮೇಲೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ನರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. 10 ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ನವರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇಲೆಯು. ಉತ್ತರಕ್ಕೆ ಅಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ರಾಕಾರ್ ಕುಲದವರ ದೇಶವೂ ಇರುತ್ತದೆ. 11 ಇದಲ್ಲದೆ ಮನಸ್ಸೆಯವರಿಗೆ ಇಸ್ರಾಕಾರ್, ಅಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಬೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದೋರ್ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು. 12 ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು. 13 ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು. 14 ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟಿದ್ದೀಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಅಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲ?” ಎಂದು ಹೇಳಲು 15 ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜಿಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು. 16 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಬ್ಬೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು. 17 ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. 18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ

ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.

18 ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿರ್ಮಿಸಿದರು. 2 ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ. 3 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ? 4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ. 5 ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೆ ಇರಲಿ. 6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು. 7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾಡ್ ಹಾಗೂ ರೂಬೀನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೋರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು. 8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು. 9 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು. 10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು. 11 ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ. 12 ಅದರ ಉತ್ತರದಿಕ್ಕಿನ ಮೇಲೆಯು ಯೋರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವಿನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ. 13 ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ. 14 ಅದರ ಮೇಲೆಯು ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿಯಾತ್ ಬಾಕ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿಯಾತ್ತ್ವಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇಲೆ. 15 ದಕ್ಷಿಣ ದಿಕ್ಕಿನ ಮೇಲೆಯು ಪಡುವಣ ಮೂಲೆಯಾಗಿರುವ ಕಿಯಾತ್ತ್ವಾರೀಮಿನ ಪ್ರಾಂತ್ಯದಿಂದ 16 ನೆಫ್ಲೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ. 17 ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮಿಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗಲೀಲೋತಕ್ಕೆ ತಲುಪಿ ರೂಬೀನನ ಮಗನಾದ ಬೋಹನನ ಬಂಡೆಯ ತನಕ ಇಳಿದು, 18 ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ. 19 ಅಲ್ಲಿಂದ ಮೇಲೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೋರ್ದನ್ ನದಿಯ ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇಲೆಯು. 20 ಯೋರ್ದನ್ ನದಿಯೇ ಅವರ ಪೂರ್ವ

ದಿಕ್ಕಿನ ಮೇರೆಯು. 21 ಬೆನ್ಯಾಮೀನ್ ಗೋತ್ರಗಳ ಸ್ಥತ್ತಿನ ಸುತುಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯರಿಕೋ, ಬೇತ್‌ಹೊಗ್ಗಾ, ಏಮೆಕ್‌ಬೇಜ್, 22 ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್, 23 ಅವ್ನೀಮ್, ಪಾರಾ, ಒಪ್ಪಾ, ಅಮ್ನೋನ್, 24 ಕೆಫೆರ್, ಒಪ್ಪೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು; 25 ಗಿಬ್ಬೋನ್, ರಾಮಾ, ಬೇರೋತ್, 26 ಮಿಚ್ಚೆ, ಕೆಫೀರಾ, ಮೋಶಾ, 27 ರೆಕೆಮ್, ಇರ್ಪೇಲ್, ತರಲಾ, 28 ಚೀಲ, ಎಲೆತ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬಿಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ಥತ್ತ ಇವೇ.

19 ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿಡಿತು. ಸಿಮೆಯೋನನ ಕುಲದ ಗೋತ್ರಗಳ ಸ್ಥತ್ತ ಯೆಹೂದ ಕುಲದವರ ಸ್ಥತ್ತಿನ ಮಧ್ಯದಲ್ಲಿತು. 2 ಅವರ ಊರುಗಳು ಯಾವುವೆಂದರೆ: ಬೇರ್ಷೆವ, ಶೆಬ, ಮೋಲಾದಾ, 3 ಹಚರ್ ಷೂವಾಲ್, ಬಾಲಾ, ಎಚೆಮ್, 4 ಎಲ್ಲೋಲದ್, ಬೆತೂಲ್, ಹೂಮಾ, 5 ಚಿಕ್ಲಗ್, ಬೇತ್‌ಮುಕಾಫಬೋತ್, ಹಚರ್‌ಸೂಸಾ, 6 ಬೇತ್‌ಲೆಬಾಪೋತ್, ಶಾರೂಹನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 7 ಅಯನ್, ರಿವೋನ್, ಏತರ್, ಅಪಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 8 ಅವುಗಳ ಸುತುಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ಥತ್ತ ಇವೇ. 9 ಸಿಮೆಯೋನ್ನರ ಈ ಸ್ಥತ್ತ ಯೆಹೂದ್ಯರ ಸ್ಥತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ನರಿಗೂ ಅದರಲ್ಲೇ ಪಾಲು ಸಿಕ್ಕಿತು. 10 ಚೀಟು ಮೂರನೆಯ ಸಾರಿ ಜೆಬುಲೂನ್ನರಿಗೆ ಬಿಡಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ಥತ್ತಿನ ಮೇರೆಯು 11 ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷತ್ ಇವುಗಳ ಮೇಲೆ ಯೆಕ್ಕೆಯಾಮ್ ಊರಿನ ಈಚೆಯಲ್ಲಿರುವ ಮರ್ಗಲಾ, ದಬ್ಬೆಷತ್ ಇವುಗಳ ಮೇಲೆ ಯೆಕ್ಕೆಯಾಮ್ ಊರಿನ ಈಚೆಯಲ್ಲಿರುವ ಮರ್ಗಲಾ, ದಬ್ಬೆಷತ್ ಹೋಗುತ್ತದೆ. 12 ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ತೋತ್ ತಾಬೋರಿನ ಮೇರಿಗೆ ಹತ್ತಿ ದಾಬರಿತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. 13 ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆನ್ನರ ಎಫ್‌ತಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಬೋನಿಗೆ ಹೋಗುತ್ತದೆ. 14 ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ಯಾತೋನಿನ ಮೇಲೆ ಇಪ್ಪಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. 15 ಕಟ್ಟುತ್, ನಹಲಾಲ್, ಶಿವೋನ್, ಇದಲಾ, ಬೇತ್‌ಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು. 16 ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ಥತ್ತಾಗಿ ದೊರಕಿದವು. 17 ಚೀಟು ನಾಲ್ಕನೆಯ ಸಾರಿ ಇಸ್ರಾಕಾರ್ ಕುಲದವರಿಗೆ ಬಿಡಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ: 18 ಇಬ್ರೇಲ್, ಕೆಸುಲೋತ್, ಶೂನೇಮ್, 19 ಹಫಾರಯಿಮ್, ಶೀಯೋನ್, ಅನಾಹರತ್, 20 ರಬ್ಬೀತ್, ಕಿಷ್ತೋನ್, ಎಬೆಜ್, 21 ರೆಮೆತ್, ಏಂಗ್ನೀಮ್, ಏನ್‌ಹದ್ಯಾ, ಬೇತ್ ಪಬ್ಬೇಜ್ ಇವುಗಳೇ. 22 ತಾಬೋರ್, ಶಹಚೇಮಾ, ಬೇತ್‌ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೋರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, 23 ಇಸ್ರಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು. 24 ಚೀಟು ಐದನೆಯ ಸಾರಿ ಅಶೇರ್ ಕುಲದವರಿಗೆ ಬಿಡಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: - 25 ಹೆಲ್ಯತ್, ಹಲೀ, ಬೆಟೆನ್, ಅಕ್ರಾಫ್, 26 ಅಲಮ್ಲೆತ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೇಲ್ ಬೆಟ್ಟಕ್ಕೂ ಶೀಹೋನ್ ರಿಬ್ಬತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ, 27 ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ನರ ಮೇರಿಗೂ ಇಪ್ಪಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು 28 ಕಾಬೂಲ್, ಎಬ್ಬೋನ್, ರೆಹೋಬ್, ಹಮ್ಬೋನ್,

ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ. 29 ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ವೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ. 30 ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. 31 ಅಶೇರನ ಕುಲದ ಗೋತ್ರಗಳ ಸ್ಥತ್ತಾಗಿವೆ. 32 ಚೀಟು ಆರನೆಯ ಸಾರಿ ನಫ್ಫಾಲಿಯ ಕುಲದವರಿಗೆ ಬಿಡಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ಥತ್ತಿನ ಮೇರೆಯು 33 ಚಾನುನೀನಲ್ಲಿರುವ ಹೆಲೇಫಿನ ಅಶೋನ ಮರದಿಂದ ಆದಾಮಿನಕೆವ್, ಯಬ್ಬೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೋರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. 34 ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ಜೋತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ನರ ಮೇರಿಗೂ, ಪಶ್ಚಿಮದಲ್ಲಿ ಅಶೇರ ಮತ್ತು ಯೆಹೂದ್ಯರ ಮೇರಿಗೂ ಪೂರ್ವದಲ್ಲಿ ಯೋರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ. 35 ಚಿಡ್ಬೀಮ್, ಚೇರ್, ಹಮ್ತು, ಕೆಕ್ತು, ಕಿನ್ನೇರತ್, 36 ಆದಾಮಾ, ರಾಮಾ, ಹಾಬೋರ್, 37 ಕೆದೇಷ್ ಎದ್ಬ್ರ, ಏನ್ ಹಾಬೋರ್, 38 ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟಿಕೊಳ್ಳುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, 39 ನಫ್ಫಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ಥತ್ತಾಗಿದೆ. 40 ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿಡಿತು. ಅವರ ಗೋತ್ರಗಳಿಗೆ ಸ್ಥತ್ತಾಗಿ ದೊರಕಿದ ಊರುಗಳು ಯಾವುವೆಂದರೆ: 41 ಚೋರ್ಗಾ, ಎಷ್ಫಾಪೋಲ್, ಈರ್ಷೇಮೆಷ್, 42 ಶಾಲಬ್ಬೀನ್, ಅಯ್ಬೋಲೋನ್, ಇತ್ಯಾ, 43 ಏಲೋನ್, ತಿಮ್ಮಾ ಎಕ್ರೋನ್, 44 ಎಲ್ಲೇಕ್, ಗಿಬ್ಬೆತೋನ್, ಬಾಲತ್, 45 ಯೆಹುದ್, ಬೆನೇಬೆರತ್, ಗತ್ ರಿಮ್ಬೋನ್, 46 ಮೇಯುಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು. 47 ದಾನ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೆಗೂದಿನ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ಥಾಪಿಸಿ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು. 48 ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ಥತ್ತ ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ. 49 ಇಸ್ರಾಯೇಲ್ಯರು ದೇಶವನ್ನು ಮೇರಿಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು. 50 ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ಮತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವನು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು. 51 ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.

20 ಯೆಹೋವನು ಯೆಹೋಶುವನನ್ನು ಕುರಿತು, 2 "ನೀನು ಇಸ್ರಾಯೇಲರಿಗೆ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ; 3 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ. 4 ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ 5 ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು. 6 ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ

ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು' ಎಂದು ಹೇಳು" ಎಂದನು. 7 ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದಪ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತವೂ ಎಂಬ ಪಟ್ಟಣಗಳನ್ನು ನೇಮಿಸಿದರು. 8 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೆನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ದರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು. 9 ಇಸ್ರಾಯೇಲ್ಯರಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಅಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೂಬ್ಬನನ್ನು ಅಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.

21 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು, 2 "ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೇ?" ಅನ್ನಲು 3 ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು. 4 ಕೆಹಾತ್ಯುಗೋಸ್ಸರ ಜೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರಕಿದವು. 5 ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು. 6 ಪುನಃ ಜೀಟು ಹಾಕಿದಾಗ ಗೇಷೋಫನ್ನರಿಗೆ ಇಸ್ರಾಕಾರ್, ಅಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು. 7 ಮೆರಾರೀ ಗೋತ್ರದವರಿಗೆ ರೂಬೆನ್, ಗಾದ್, ಜೆಬುಲಾನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು 8 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಜೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. 9 ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಜೀಟು ಬಿದ್ದಿತು. 10 ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು. 11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನ್‌ಎಂಬ ಗೋಮಾಳ ಸಹಿತವಾದ ಕಿರ್ಯತರ್ಬೂವೂ ಸೇರಿರುತ್ತದೆ. (ಕಿರ್ಯತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು. 12 ಆದರೆ ಇದರ ಹೊಲಗಳನ್ನೂ ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ಯೆಯ ಮಗನಾದ ಕಾಲೇಬನಿಗೆ ಕೊಟ್ಟರು. 13 ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್‌ಎಂಬ ಅಶ್ರಯ ನಗರವಾದ ಲಿಬ್ನಾ, 14 ಯತ್ಸೀರ್, ಎಷ್ಟೆಮೋಹ, 15 ಹೋಲೋನ್, ದಬೀರ್, 16 ಅಯಿನ್, ಯುಟ್ಟು, ಬೇತ್‌ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು 17 ಹಾಗೂ ಬೆನ್ಯಾಮೀನ ಕುಲದಿಂದ ಗಿಬ್ಯೋನ್, ಗೆಬ, 18 ಅನಾತೋತ್, ಅಲೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 19 ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. 20 ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ 21 ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಅಶ್ರಯ ನಗರ, 22 ಗಿಜೆರ್, ಕಿಬ್ಜೆಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, 23 ದಾನ್ಯರ ಸ್ವತ್ತಿನಿಂದ ಎಲ್ತಿಕೇ, ಗಿಬ್ಜೆತೋನ್, 24 ಅಯ್ಸಾಲೋನ್, ಗತ್‌ರಿಮೋನ್

ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, 25 ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನ್‌ಕ್, ಗತ್‌ರಿಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಜೀಟಿನಿಂದ ದೊರಕಿದವು. 26 ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು. 27 ಗೇಷೋಫನ್ನರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಅಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ವರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು; 28 ಇಸ್ರಾಕಾರ್ ಸ್ವತ್ತಿನಿಂದ ಕಿಷ್ತೋನ್, ದಾಬೆರತ್, 29 ಯಮೋತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; 30 ಅಶೇರ್ ಕುಲದಿಂದ ಮಿಷಾಲ್, ಅಬ್ದೋನ್, 31 ಹೆಲ್ಯಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; 32 ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಅಶ್ರಯ ನಗರವಾದ ಗಲಿಲಾಯದ ಕೆದಪ್ ಹಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು. 33 ಗೇಷೋಫನ್ನರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. 34 ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲಾನ್ ಸ್ವತ್ತಿನಿಂದ ಯೊಕ್ತೆಯಾಮ್, 35 ಕರ್ತಾ, ದಿಮ್ತು ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು. 36 ರೂಬೆನ್ಯರ ಸ್ವತ್ತಿನಿಂದ ಬೆಚೆರ್, ಯಹಜಾ, 37 ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು; 38 ಗಾದ್ದರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಅಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್, 39 ಹೆಷ್ಟೋನ್, ಯಗ್ನೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು ದೊರಕಿದವು. 40 ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಜೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು. 41 ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು. 42 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು. 43 ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು. 44 ಯೆಹೋವನು ಅವರ ಪೂರ್ವಿಕರಿಗೆ ಅಪರಾಧವನ್ನು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರದುರು ನಿಲ್ಲಲಿಲ್ಲ. ಅತನು ಎಲ್ಲರನ್ನೂ ಅವರ ಕೈಗೆ ಬಪ್ಪಿಸಿದನು. 45 ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

22 ಯೆಹೋವನು ರೂಬೆನ್ಯರನ್ನೂ ಗಾದ್ದರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ, 2 "ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳನ್ನು ನಿಮ್ಮ ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ. 3 ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ. 4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಅತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು. 5 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಅತನ ಮಾರ್ಗದಲ್ಲೇ ನಡೆದು, ಅತನ ಆಜ್ಞೆಗಳನ್ನು ಕೈಕೊಂಡು ಅತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಅತನನ್ನು ಸೇವಿಸಿರಿ," ಎಂದು ಹೇಳಿ 6 ಅವರನ್ನು ಅಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು. 7 ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ

ಕುಲದವರೊಂದಿಗೆ ಪಾಲಕೊಟ್ಟಿದ್ದನು. ಇದಲ್ಲದೆ ಯೆಹೋವನು ಅವರನ್ನು ಹೀಗೆ ಅಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ 8 ಅವರನ್ನು ಅಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲಕೊಡಿರಿ” ಎಂದನು 9 ಆಗ ರೂಬೆನ್ಯರೂ ಗಾಧ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು. 10 ರೂಬೆನ್ಯರೂ ಗಾಧ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೋದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು. 11 ರೂಬೆನ್ಯರೂ, ಗಾಧ್ಯರೂ ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೋದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ, 12 ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು. 13 ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೆನ್ಯರ, ಗಾಧ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು 14 ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು. 15 ಇವರು ಗಿಲ್ಯಾದಿನಲ್ಲಿದ್ದ ರೂಬೆನ್ಯರ, ಗಾಧ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು, 16 “ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು. 17 ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ರಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಿಲ್ಲ. 18 ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯು ತೊಡಗುವುದು. 19 ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿದ್ದು ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ. 20 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲ” ಎಂದು ಹೇಳಿದನು. 21 ಆಗ ರೂಬೆನ್ಯರೂ, ಗಾಧ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು: 22 “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ. 23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ. 24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೆನು ಪಾಲಿದೆ?” 25 ರೂಬೆನ್ಯರೇ, ಗಾಧ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೋದನ್ ನದಿಯನ್ನು

ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟವು. 26 ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’ 27 ಅದರ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಅಸ್ಪದವಿರುವುದಿಲ್ಲ. 28 ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವವು. 29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು. 30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೆನ್, ಗಾಡ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು. 31 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೆನ್, ಗಾಡ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು. 32 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೆನ್ಯರು, ಗಾಧ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು 33 ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೆನ್ ಗಾಡ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು. 34 ರೂಬೆನ್ಯರೂ ಗಾಧ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏಡ್ ಎಂಬ ಹೆಸರಿಟ್ಟರು.

23 ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋವನು ದಿನತುಂಬಿದ ಮುರುಕನಾದನು. 2 ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರೆಸಿ ಅವರಿಗೆ, “ನಾನು ದಿನತುಂಬಿದ ಮುರುಕನಾಗಿದ್ದೇನೆ. 3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ. 4 ನಾನು ಯೋದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ. 5 ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುರಿ. 6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ. 7 ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು. 8 ಈವರೆಗೆ

ಹೇಗೂ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ. 9 ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲ. 10 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು. 11 ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ. 12 ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ, 13 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲು ಬೋನೂ ಆಗಿರುವರು. ಅವರು ಪಕ್ಕಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ. 14 ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ. 15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರವಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು. 16 ನಿಮ್ಮ ದೇವರಾದ ಯೆಹೋವನು ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದ ಯೆಹೋವನ ಕೋಪಾಂಗಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.

24 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶಿಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು. 2 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮು, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೇಟ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. 3 ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸ್ರಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು. 4 ಇಸ್ರಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೋರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಏಗುಪ್ತ ದೇಶಕ್ಕೆ ಹೋದನು. 5 ತರುವಾಯ ನಾನು ಮೋಶೆ, ಅರೋನರನ್ನೂ ಕಳುಹಿಸಿ, ಆ ಏಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು. 6 ನಿಮ್ಮ ಪೂರ್ವಿಕರು ಏಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಏಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಿಟ್ಟಿದರು. 7 ಅವರು ಯೆಹೋವನಾದ ನನಗೆ ಮೊರೆಯಡಲು ನಾನು ಅವರಿಗೂ, ಏಗುಪ್ತರಿಗೂ ಮಧ್ಯದಲ್ಲಿ ಕಾರ್ಗತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಏಗುಪ್ತರ ಮೇಲೆ ಸಮುದ್ರವನ್ನು ಬರವಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಏಗುಪ್ತದಲ್ಲಿ ಏನೇನು ಮಾಡಿದನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದೀರಿ. 8 ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೋಧನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು

ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮದುರಿನಲ್ಲೇ ಸಂಹರಿಸಿದೆನು. 9 ಅನಂತರ ಮೋವಾಬ್ಬರ ಅರಸನೂ ಚಿಪ್ಲೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೇಯೊರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು. 10 ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬಿಳಾದಂತೆ ತಪ್ಪಿಸಿದೆನು. 11 ನೀವು ಯೋಧನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜಿಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು. 12 ಇದಲ್ಲದೆ ನಾನು ಕಡಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿದ್ದರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ. 13 ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟಿದ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತಿದ್ದೀರಿ” 14 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೇಟ್ ನದಿಯ ಆಚೆಯಲ್ಲಿಯೂ ಏಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ. 15 ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಯೆಂಬುದಕ್ಕೆ ಈ ಹೊತ್ತೇ ಅರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೇಟ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು. 16 ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಿಮಗೆ ದೂರವಾಗಿರಲಿ. 17 ನಾವು ದಾಸತ್ವದಲ್ಲಿದ್ದ ಏಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ. 18 ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು. 19 ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದೆ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ ಕ್ಷಮಿಸುವುದಿಲ್ಲ. 20 ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲೆಗೆ ಬದಲಾಗಿ ಕೇಡನ್ನು ಬರವಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು. 21 ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು. 22 ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಅರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು 23 ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು. 24 ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು. 25 ಹೀಗೆ ಯೆಹೋಶುವನು ಶಿಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು. 26 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ

ಅಲ್ಲಾವ್‌ನ ಅಡಿಯಲ್ಲಿ ನಿಲ್ಲಿಸಿ, 27 ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ 28 ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು. 29 ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು. 30 ಅವನ ಶವವನ್ನು ಎಫ್ರಾಯಿಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ಮತ್‌ಸೆರಹ ಎಂಬ ಅವನ ಸ್ವತ್ತಿನ ಭೂಮಿಯಲ್ಲಿ ಸಮಾಧಿಮಾಡಿದರು. 31 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು. 32 ಇಸ್ರಾಯೇಲ್ಯರು ಏಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್‌ರ ಸ್ವತ್ತಾಗಿತ್ತು. 33 ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯಿಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.

ನ್ಯಾಯ

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು **2** ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು. **3** ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು. **4** ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪರಿಜ್ಞೇಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು. **5** ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ ಪರಿಜ್ಞೇಯರನ್ನೂ ಸೋಲಿಸಿದರು. **6** ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಿಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು. **7** ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟಿ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳಲು ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು. **8** ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು. **9** ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು. **10** ಅವರು ಮೊದಲು ಕಿಯರ್ತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಯಿ ಎಂಬವರನ್ನು ಸೋಲಿಸಿದರು. **11** ಅಲ್ಲಿಂದ ದೆಬೀರನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿಯರ್ತಸೇಫೆ ಎಂಬ ಹೆಸರಿತ್ತು. **12** ಕಿಯರ್ತಸೇಫೆ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಕಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು. **13** ಅವನ ತಮ್ಮನೂ, ಕೆನಜನ ಮಗನೂ ಆದ ಒತ್ತೀಯೇಲನು ಕಿಯರ್ತ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಕಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು. **14** ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತಿಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು **15** ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಲ್ಲಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. **16** ಮೋಶೆಯು ಮಾವನಾದ ಕೇನ್ಯನ ವಂಶದವರು ಖಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಆರಾಧಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು. **17** ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚಿಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು. **18** ಅನಂತರ ಅವರು ಗಾಜಾ, ಅಷ್ಶೇಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರಿಗಳನ್ನೂ ಸ್ವಾಧೀನಮಾಡಿಕೊಂಡರು. **19** ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ. **20**

ಮೋಶೆ ಅಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. **21** ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. **22** ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು. **23** ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು. **24** ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. **25** ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು. **26** ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. **27** ಮನಸೇಯವರು ಬೇತ್ ಷೇಯಾನ್, ತಾನಾಕ್, ದೋರ್, ಇಬ್ಬೆಯಾಮ್, ಮೆಗಿದ್ನೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ; ಅದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು. **28** ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ. **29** ಎಫ್ರಾಯೀಮ್ನು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ನು ಮಧ್ಯದಲ್ಲೇ ವಾಸಿಸುವವರಾದರು. **30** ಜೆಬುಲೂನ್ಯರು ಕಿತ್ಯೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು. **31** ಅಶೇರ್ಯರು ಅಕ್ರೋ, ಚೇದೋನ್, ಅಹಾಬ್, ಅಕ್ಬೀರ್, ಹೆಲ್ಯಾ, ಅಪೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ; **32** ಹೀಗಾಗಿ ಅಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು. **33** ನಫ್ತಾಲಿ ಕುಲದವರು ಬೇತ್ ಷೇಮಿಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೇಮಿಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು. **34** ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಿಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು. **35** ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ವೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೈ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು. **36** ಅಮೋರಿಯರ ಮೇರೆಯು ಅಕ್ಬೀರ್ ಮೇಲುದಿಕ್ಕೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

2 ಯೆಹೋವನ ದೂತನು ಗಿಲ್ಲಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ, **2** ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕಡೆವಿಬಿಡಬೇಕು’ ಎಂದು ಅಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ? **3** ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದನಲ್ಲಾ”

ಅಂದನು. 4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರಲ್ಲೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. 5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು. 6 ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು. 7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು. 8 ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು. 9 ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ಮತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಜ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ. 10 ಅವನ ಕಾಲದವರೆಲ್ಲರೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. 11 ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕಟ್ಟಿದವನ್ನು ಮಾಡಿದರು ಹಾಗೂ ಬಾಳಿನನ್ನು ಸೇವಿಸಿದರು. 12 ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು. 13 ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಫೋರೈತ್ ಎಂಬ ದೇವತೆಗಳನ್ನು ಪೂಜಿಸುವವರಾದರು. 14 ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈದಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು. 15 ಯೆಹೋವನು ತಾನು ಮೊದಲೇ ಆಹೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು. 16 ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು. 17 ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಅಜ್ಞೆಗಳನ್ನು ಕೈಹೊತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ. 18 ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು. 19 ಅಂಥ ನ್ಯಾಯಸ್ಥಾಪಕರು ತೀರಿಕೊಡದಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು ಮೊಂಡತನಗಳನ್ನು ಬಿಡಲೇ ಇಲ್ಲ. 20 ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ. 21 ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸಿದ ಬೆಟ್ಟದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ. 22 ಇವರೂ ತಮ್ಮ ಹಿರಿಯರಂತೆ ಭಾರಗೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು. 23 ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸಿದ ಉಳಿಸಿದ್ದ ಜನಾಂಗಗಳನ್ನು ಬೇಗನೆ ಒಡಿಸಲಿಲ್ಲ.

3 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ, 2 ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿಧ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರಿಂದರೆ, 3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವಿಯರು ಇವರೇ. 4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಅಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು. 5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜಿಯರು, ಹಿವಿಯರು, ಯೆಬೂಸಿಯರು ಎಂಬ ಜನಾಂಗಗಳ ಮಧ್ಯದಲ್ಲೇ ವಾಸಮಾಡುತ್ತಾ, 6 ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು. 7 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು. 8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು. 9 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕರನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ತೋಯೇಲನೇ ಆ ರಕ್ಷಕನು. 10 ಯೆಹೋವನ ಅತ್ಯವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟಿದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು. 11 ದೇಶದಲ್ಲಿ ನಲ್ಲುತ್ತ ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ತೋಯೇಲನು ಮರಣಹೊಂದಿದನು. 12 ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಬರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು. 13 ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು. 14 ಇಸ್ರಾಯೇಲರು ಅವನಿಗೆ ಹದಿನೆಯ ವರ್ಷ ದಾಸರಾಗಿದ್ದರು. 15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಬರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. 16 ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ 17 ಮೋವಾಬ್ಬರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ. 18 ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಅಳುಗಳನ್ನು ಕಳುಹಿಸಿಬಿಟ್ಟು, 19 ತಾನು ಗಿಲ್ಲಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಚಯ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು. 20 ಅರಸನು ತನ್ನ ತಂಪಾದ ಮೇಲಂತ್ಸನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು. 21 ಆಗ ಏಹೂದನು ಎಡಕ್ಕೆ ಬಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು. 22 ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದರಿಂದ ಕೊಬ್ಬು

ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು. 23 ಏಕಾದಶನು ಪಡಸಾಲೆಗೆ ಬಂದು, ಆ ಮೇಲುಪುರಿಗೆಯ ಕದವನ್ನು ಮುಚ್ಚಿ ಬಿಗಿಹಾಕಿ ಹೊರಟು ಹೋದನು. 24 ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬಿಗಿಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು 25 ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬಿಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು. 26 ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲಿ ಏಕಾದಶನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೇರಿದನು. ಅರಸನು ತಪ್ಪಿಸಿಕೊಂಡು ಬಿಗಿಹಾಕಿರುವುದನ್ನು ಕಂಡು, "ನನ್ನನ್ನು ಹಿಂಬಾಲಿಸಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ" ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡೆಗಳನ್ನೆಲ್ಲ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಿಗೊಡಲಿಲ್ಲ. 29 ಅವರು ಆ ಕಾಲದಲ್ಲಿ ಪುಷ್ಕರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹೆಜ್ಜೆಮಾಡಿದರು. 30 ಆ ದಿನದಲ್ಲಿ ಮೋವಾಬರು ಇಸ್ರಾಯೇಲರಿಂದ ತೆಗೆಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು. 31 ಏಕಾದಶನ ತರುವಾಯ ಅನಾತನ ಮಗನಾದ ಶಮೂರನು ಎದ್ದು ಎತ್ತಿನ ತಿವಿಗೋಲಿನಿಂದ ಅರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

4 ಏಕಾದಶನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದೋಹಿಗಳಾಗಿದ್ದರು. 2 ಯೆಹೋವನು ಅವರನ್ನು ಹಾಚೋರಿನಲ್ಲಿ ಅಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗಿಯಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು. 3 ಒಂಭತ್ತನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು. 4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೇಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು. 5 ಆಕೆ ಎಫ್ರಾಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೇಬೋರಳು ಬರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು. 6 ಆಕೆ ನಫ್ತಾಲಿ ದೇಶದ ಕೆದರ್ಷ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, "ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, 'ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. 7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀರ್ಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ'" ಅಂದಳು. 8 ಬಾರಾಕನು ಆಕೆಗೆ, "ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ" ಅನ್ನಲು 9 ಆಕೆಯು, "ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಲಾಂಛನವ ಗೌರವ ನಿನಗೆ ಸಲ್ಲುವುದಿಲ್ಲ, ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು" ಎಂದು ಹೇಳಿ ದೇಬೋರಳು ಬಾರಾಕನೊಡನೆ ಕೆದರ್ಷಿಗೆ ಹೋದಳು. 10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲಯರನ್ನೂ ಕೆದರ್ಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೇಬೋರಳೂ ಅವರೊಂದಿಗೆ ಹೋದಳು. 11 (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದರ್ಷಿನ ಹತ್ತಿರ ಇರುವ

ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು. 12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ 13 ಅವನು ತನ್ನ ಒಂಭತ್ತನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ವಜನರ ಹರೋಷೆತಿನಿಂದ ಕೀರ್ಷೋನ್ ಹಳ್ಳಕ್ಕೆ ಬಂದನು. 14 ಆಗ ದೇಬೋರಳು ಬಾರಾಕನಿಗೆ, "ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು" ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು. 15 ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನ ರಥದಿಂದ ಇಳಿದು ಓಡಿಹೋದನು. 16 ಬಾರಾಕನು ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ. 17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೀಲಳು ಗುಡಾರದ ಕಡೆಗೆ ಹೋದನು. 18 ಯಾಯೀಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, "ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ" ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು. 19 ಅವನು ಆಕೆಗೆ, "ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ" ಅಂದನು. ಆಕೆಯು ಬುದ್ಧಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು. 20 ಅವನು ಆಕೆಗೆ, "ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು 'ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ' ಇಲ್ಲ ಎಂದು ಹೇಳು" ಎಂದು ಹೇಳಿದನು. 21 ಹೆಬೆರನ ಹೆಂಡತಿಯಾದ ಯಾಯೀಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೇಲ್ಗಿ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು. 22 ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೀಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, "ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ" ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ಣಿನಲ್ಲಿ ಗೂಟವು ಜಡಿದಿತ್ತು. 23 ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತೆಗೆಸಿದನು. 24 ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.

5 ಆ ದಿನದಲ್ಲಿ ದೇಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು: 2 "ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ. 3 "ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು. 4 "ಯೆಹೋವನೇ, ನೀನು ಹೊರಟು ಎದೋಮ್ನು ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗೆರೆಯಿತು. 5 ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಮಾರ್ಗವಾಗಿ ಆ ಸೀನಾಯಿಬೆಟ್ಟವೂ ನಿರಾಯಿತು. 6 "ಅನಾತನ ಮಗನಾದ ಶಮೂರನ ಕಾಲದಲ್ಲಿಯೂ, ಯಾಯೀಲಳು ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು. 7 ದೇಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ

ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು. 8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ಲತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ. 9 ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ. 10 “ಬಿಳೇ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗುಂಬಳಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ಪಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ. 11 ಸೇದುವ ಬಾವಿಗಳ ಬಳಿಯಲ್ಲಿ ಬಿಲ್ವಾಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು. 12 “ಎಚ್ಚರವಾಗು, ದೆಬೋರಾಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.” 13 “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು. 14 ಅಮಾಲೇಕ್ಕರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಕರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಕರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ 15 ದೆಬೋರಾಳ ಜೊತೆಯಲ್ಲಿ ಇಸ್ರಾಕಾರ್ ಕುಲಪ್ರಭುಗಳೂ ಇಸ್ರಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೀನ್ಕರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲಿಲ್ಲ. 16 ರೂಬೀನ್ಕರೇ, ನೀವು ಕುರಿಹಟ್ಟಿಗಳಲ್ಲಿ ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೀನ್ಕರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲಿಲ್ಲ. 17 ಗಿಲ್ಯಾದ್ಕರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು. 18 ಜೆಬುಲೂನ್ಕರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದ್ದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು. 19 “ಅರಸರು ಬಂದು ಯುದ್ಧಮಾಡಿದರು; ಕಾನಾನ್ ರಾಜರು ಮೆಗಿದ್ನೋ ನೀರಿನ ಕಾವುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ. 20 ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು. 21 ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು. 22 ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು. 23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲ; ಅವರನ್ನು ಶಪಿಸೇ ಶಪಿಸಿರಿ!’ 24 “ಎಲ್ಲಾ ಸ್ತ್ರೀಯರಲ್ಲಿ ಕೇನ್ಯಾದರ ಹೆಬೆರನ ಹೆಂಡತಿ ಯಾಯೀಲಳೇ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಅತೀರ್ವದಿಸಲ್ಪಟ್ಟವಳು. 25 ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜೆಗೆ ಕೊಟ್ಟಳು. 26 ಕೈಜಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು. 27 ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು. 28 “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ

ಇಷ್ಟು ಸಾವಕಾಶವೇಕೆ’ ಅಂದಳು. 29 ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ, 30 ‘ನಿಶ್ಚಯವಾಗಿ ಅವರಿಗೆ ಕೊಳ್ಳಿಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ? ಪ್ರತಿಯೊಬ್ಬ ಪುರುಷನಿಗೆ ಒಬ್ಬಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’ 31 ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.

6 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಕರ ಕೈಗೆ ಒಪ್ಪಿಸಿದನು. 2 ಮಿದ್ಯಾನ್ಕರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು. 3 ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಕರೂ ಅಮಾಲೇಕ್ಕರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು. 4 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ. 5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು. 6 ಇಸ್ರಾಯೇಲರು ಮಿದ್ಯಾನ್ಕರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು. 7 ಇಸ್ರಾಯೇಲರು ಮಿದ್ಯಾನ್ಕರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟು 8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು. 9 ಐಗುಪ್ತದಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮದುರಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು. 10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.’” ಅಂದನು. 11 ಆ ಮೇಲೆ ಯೆಹೋವನ ದೂತನು ಬಂದು ಒಪ್ಪದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಕರಿಗೆ ಗೊತ್ತಾಗಿದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋರಿಯನ್ನು ಬಿಡಿಯುತ್ತಿದ್ದನು. 12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು. 13 ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಕರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲ” ಅಂದನು. 14 ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಕರಿಂದ ಬಿಡಿಸು” ಎಂದು ಹೇಳಿದನು. 15 ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತೆ ನಾನು ನಮ್ಮ ಕುಟುಂಬದಲ್ಲಿ ಅಲ್ಲನು” ಅಂದನು. 16 ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಕರನ್ನೂ ಒಬ್ಬ ಮನುಷ್ಯನನ್ನೂ ಎಂಬಂತೆ ಸಂಹರಿಸಿಬಿಡುವಿ” ಅಂದನು. 17 ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು. 18

ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು. 19 ಗಿದ್ಯೋನನು ಮನೆಗೆ ಹೋಗಿ ಒಂದು ಅಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು. 20 ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ದು” ಅನ್ನಲು ಅವನು ಹಾಗೆಯೇ ಮಾಡಿದನು. 21 ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯಿದ್ದು ಅವರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು. 22 ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು. 23 ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು. 24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಜಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಪ್ಪದಲ್ಲಿದ್ದಿತ್ತು. 25 ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯ ಕಟ್ಟಿರುವ ಬಾಳಿನ ಯಜ್ಞವೇದಿಯನ್ನು ಕಡೆವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು. 26 ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು. 27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು. 28 ಊರಿನ ಜನರು ಹೊತ್ತಾರೆಯಲ್ಲಿದ್ದ ಬಾಳಿನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಕೊಳವೆದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯನ್ನು ಯಜ್ಞವಾದದ್ದನ್ನೂ ಕಂಡು, 29 “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು. 30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳಿನ ಯಜ್ಞವೇದಿಯನ್ನು ಕಡೆವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು. 31 ಯೋವಾಷನು ತನಗೆ ವಿರೋಧವಾಗಿ ನಿಂತವರಲ್ಲರಿಗೆ, “ಬಾಳಿನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳಿನ ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕಡೆವಿಬಿಟ್ಟಿದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದು. 32 ಆ ದಿನದಲ್ಲಿ ಅವನು, “ಬಾಳಿನು ತನ್ನ ಯಜ್ಞವೇದಿಯನ್ನು ಕಡೆವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಯಾಳ ಎಂಬ ಹೆಸರಾಯಿತು. 33 ಇಷ್ಟರಲ್ಲಿ ಮಿದ್ಯಾನ್ಸರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು. 34 ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. 35 ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇಲ್, ಜೆಬುಲೂನ್,

ನಫ್ಫಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು. 36 ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು. 37 ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು. 38 ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು. 39 ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಿಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹಸಿ ಬಿದ್ದಿರುತ್ತದೆ” ಅಂದನು. 40 ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹಸಿ ಬಿದ್ದಿತ್ತು.

7 ಅನಂತರ ಯೆರುಬ್ಯಾಳನೇನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗಿಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಸರ ದಂಡಿಳಿದಿತ್ತು. 2 ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಸರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು. 3 ಅದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ದೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾಡ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. 4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು. 5 ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು. 6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು. 7 ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಸರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು. 8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಸರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು. 9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ. 10 ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು; 11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ದೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಗಳಿಗೆ ಪಾಳೆಯದ ಕಡೆ ಭಾಗಕ್ಕೆ ಹೋದನು. 12 ಮಿದ್ಯಾನ್ಸರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟಿಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು. 13 ಗಿದ್ಯೋನನು

ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರಿಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು 14 ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ, ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು. 15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು. 16 ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಚು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ, 17 “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು. 18 ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು. 19 ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. 20 ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡೆಗೈಯಲ್ಲಿ ಪಂಚುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ 21 ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು. 22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೇರೇದ ದಾರಿಯಲ್ಲಿರುವ ಬೇತಾಡಿಟ್ಟದ ವರೆಗೂ ಟಬ್ಯಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು. 23 ಇಸ್ರಾಯೇಲ್ಯರಾದ ನಫ್ತಾಲಿ, ಅಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದರಿಸಿದರು. 24 ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತಾಬಾರದವರೆಗಿರುವ ಪ್ರವಾಹಗಳನ್ನೂ ಯೋರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತಾಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೋರ್ದನ್ ಹೊಳೆಯನ್ನೂ ಹಿಡಿದರು. 25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಅಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೋರ್ದನ ಅಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.

8 ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಿಗಿ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು. 2 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ತು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ? 3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು.

ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. 4 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೋರ್ದನನ್ನು ದಾಟಿ ಸುಖೋತಿಗೆ ಬಂದರು. 5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಯುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು. 6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಯುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು. 7 ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಯುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರ್ಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು. 8 ಅವನು ಅಲ್ಲಿಂದ ಪೆನೋವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನುವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು. 9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು. 10 ಜೆಬಹ, ಚಲ್ಯುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ. 11 ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೋಗ್ಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು. 12 ಜೆಬಹನೂ ಮತ್ತು ಚಲ್ಯುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು. 13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು, 14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೊಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು. 15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಯುನ್ನರನ್ನು ಕೈಕಟ್ಟಿ ಸ್ಥಾನಿನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ; 16 ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರ್ಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು. 17 ಮತ್ತು ಪೆನೋವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು. 18 ಅವನು ಜೆಬಹ, ಚಲ್ಯುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರೆಂದಿದ್ದರು” ಎಂದು ಉತ್ತರಕೊಟ್ಟರು. 19 ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ 20 ತನ್ನ ಹಿರೀ ಮಗನಾದ ಎತೆರನಿಗೆ, “ನೀನಿದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. 21 ಆಗ ಜೆಬಹನೂ ಮತ್ತು ಚಲ್ಯುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನದ್ದು ಜೆಬಹ, ಚಲ್ಯುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಅಪರಂಜಿಗಳನ್ನು ತೆಗೆದುಕೊಂಡನು. 22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು. 23 ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು. 24 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಸ್ರಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು. 25

ಗಿದ್ದೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು. 26 ಗಿದ್ದೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಅಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟಿಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು. 27 ಈ ಬಂಗಾರದಿಂದ ಗಿದ್ದೋನನು ಒಂದು ಏಣೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಪ್ಪದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರಲ್ಲೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ದೋನನಿಗೂ ಅವನ ಮನೆಯವರಿಗೂ ಉರುಲಾಯಿತು. 28 ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ದೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು. 29 ಯೋವಾಷನ ಮಗ ಯೆರುಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು. 30 ಗಿದ್ದೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. 31 ಅವನಿಗೆ ಶೇಕಮಿನಲ್ಲಿತ್ತು ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. 32 ಯೋವಾಷನ ಮಗನಾದ ಗಿದ್ದೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಮೆಲೆಕನೇಯರ ಒಪ್ಪದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಡಿಸಿದರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು. 33 ಗಿದ್ದೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳಿನ ಪ್ರತಿಮೆಗಳನ್ನು ಪೂಜಿಸಿದರು; ಬಾಳೆಬೀರತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು. 34 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು. 35 ಯೆರುಬಾಳನಂಬ ಗಿದ್ದೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.

9 ಯೆರುಬಾಳನ ಮಗನಾದ ಅಬೀಮೆಲೆಕನು ಶೇಕಮಿಗೆ ಹೋಗಿ ತನ್ನ ಸೋದರಮಾವಂದಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ, 2 “ನೀವು ದಯವಿಟ್ಟು ಶೇಕಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಬಜ್ಜಿನೇ ಅಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು. 3 ಅವರು ಶೇಕಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು. 4 ಮತ್ತು ಅವರು ಬಾಳೆಬೀರಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ, 5 ಅವರ ನಾಯಕನಾಗಿ ಹೊರಟು, ಒಪ್ಪದಲ್ಲಿದ್ದ ತನ್ನ ತಂದೆಯಾದ ಯೆರುಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಅದರ ಕಿರಿಯವನಾದ ಯೋತಾಮನೊಬ್ಬನು ಅಡಗಿಕೊಂಡು ಉಳಿದನು. 6 ತರುವಾಯ ಎಲ್ಲಾ ಶೇಕಮಿನವರೂ ಮಿಲ್ಲೋ ಕೋಟೆಯವರೂ ಶೇಕಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಎಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು. 7 ಯೋತಾಮನು ಇದನ್ನು ಕೇಳಿ ಗೆರಿಜ್ಜೆಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೇಕಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು. 8 “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು. 9 ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ

ಓಲಾಡುವುದಕ್ಕೆ ಬರಬೇಕೋ?’ ಅಂದಿತು. 10 ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನುಲು 11 ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. 12 ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನುಲು 13 ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. 14 ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನುಲು 15 ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಭೀಷಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಅಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲಿಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು. 16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ? 17 ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ. 18 ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೇಕಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ. 19 ನೀವು ಈಗ ಯೆರುಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. 20 ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೇಕಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೇಕಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು. 21 ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು. 22 ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ 23 ಯೆಹೋವನು ಅವನಿಗೂ ಶೇಕಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. 24 ಇದರಿಂದ ಯೆರುಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೇಕಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು. 25 ಶೇಕಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. 26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನಂಬುವನು ತನ್ನ ಬಂಧುಗಳೊಡನೆ ಶೇಕಮಿಗೆ ಬಂದನು. ಶೇಕಮಿನ ಹಿರಿಯರು ಅವನಲ್ಲಿ ಭರವಸೆವಿಟ್ಟರು. 27 ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಅಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು. 28 ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೇಕಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೇಕಮಿನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ. 29 ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು. 30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು

ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ, 31 “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೇಕಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ. 32 “ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಬಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ 33 ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು. 34 ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೇಕಮಿನವರನ್ನು ಹೊಂಚಿಕಾಯುತ್ತಿದ್ದರು. 35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು. 36 ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು 37 ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು. 38 ಅಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿರುತ್ತೇವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು. 39 ಗಾಳನು ಶೇಕಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು. 40 ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದೆಟ್ಟನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು. 41 ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೇಕಮಿನಿಂದ ಓಡಿಸಿಬಿಟ್ಟನು. 42 ಮರುದಿನ ಜನರು ಜೈಲಿಗೆ ಹೊರಟು ಬಂದರು; 43 ಇದು ಅಬೀಮೆಲೆಕನಿಗೆ ಗೊತ್ತಾದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು. 44 ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದವರೂ ಗುಂಪಿನವರೂ ಬೈಲಿನಲ್ಲಿದ್ದ ಶೇಕಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು. 45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾದೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು. 46 ಶೇಕಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೇರಿತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. 47 ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ 48 ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚೆಲ್ಮೋನ್ ಗುಡುವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊಕ್ಕುಕೊಳ್ಳಲು 49 ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೇಕಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. 50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು. 51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. 52 ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು, 53 ಒಬ್ಬ ಸ್ತ್ರೀಯು ಮೇಲಿನಿಂದ ಒಂದು

ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು. 54 ಅವನು ಕೂಡಲೆ ತನ್ನ ಅಯ್ಯದ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಕನು ಅವನನ್ನು ತಿವಿದು ಕೊಂದುಹಾಕಿದನು. 55 ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು. 56 ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯತೀರಿಸಿದನು. 57 ಶೇಕಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಸಿದ ಶಾಪವು ನೆರವೇರಿತು.

10 ಅಬೀಮೆಲೆಕನ ಮರಣದ ತರುವಾಯ ಇಸ್ರಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು. 2 ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು. 3 ತೋಲನ ಮರಣದ ತರುವಾಯ ಗಿಲ್ಲಾದಿನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು. 4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತಿಗಳೂ, ಗಿಲ್ಲಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ. 5 ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು. 6 ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಮ್ಮೋರೈಟ್ ಎಂಬ ದೇವತೆಗಳನ್ನೂ ಅರಾಮ್ನರು, ಚೀದೋನ್ನರು, ಮೋಬಾಬ್ಬರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟುಬಿಟ್ಟರು. 7 ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು. 8 ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೋರ್ದನಿನ ಆಚೆ ಗಿಲ್ಲಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮ್ಮೋನಿಯರದಾಗಿತ್ತು. 9 ಇದಲ್ಲದೆ ಅಮ್ಮೋನಿಯರು ಯೋರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು. 10 ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯುತ್ತಿದ್ದರು. 11 ಆತನು ಅವರಿಗೆ, “ಏಗುಪ್ತ, ಅಮ್ಮೋನಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್, ಅಮಾಲೈಕ್, ಮಾವೋನ್ ಇವೇ 12 ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯುತ್ತಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ 13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. 14 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು. 15 ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯುತ್ತಿಲ್ಲ. ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು. 16 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು. 17 ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಲಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಚೆಯಲ್ಲಿ ಪಾಳೆಯಮಾಡಿಕೊಂಡರು. 18 ಗಿಲ್ಲಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ

ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಗಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

11 ಗಿಲ್ಗಾದನಾದ ಯೆಪ್ಪಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಗಾದಿನಿಂದ ಒಬ್ಬ ವೇಶೈಗೆ ಹುಟ್ಟಿದವನು. 2 ಗಿಲ್ಗಾದನಿಗೆ ಹೆಂಡತಿಯೊಬ್ಬಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ಪಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. 3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು. 4 ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು. 5 ಆಗ ಗಿಲ್ಗಾದಿನ ಹಿರಿಯರು ಯೆಪ್ಪಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು. 6 ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು. 7 ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನುಲು 8 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಗಾದಿನವರಿಗಿಲ್ಲಾ ನೀನೇ ನಾಯಕನಾಗಿರು” ಎಂದು ಹೇಳಿದರು. 9 ಆಗ ಯೆಪ್ಪಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು 10 ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು. 11 ಆಗ ಯೆಪ್ಪಾಹನು ಗಿಲ್ಗಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ಪಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಚೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು. 12 ಯೆಪ್ಪಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು. 13 ಆ ಅರಸನು ದೂತರಿಗೆ, “ಇಸ್ರಾಯೇಲರು ಏಗುಪ್ತದಿಂದ ಬಂದಾಗ ಅನೋನಿನಿಂದ ಯೆಫ್ಥೋ ಮತ್ತು ಯೋರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು. 14 ಯೆಪ್ಪಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, 15 “ಯೆಪ್ಪಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಬರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ. 16 ಅವರು ಏಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು. 17 ಅವರು ಅಲ್ಲಿಂದ ಎದೋಮ್ಬರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಬರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು. 18 ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಬರ ಮೇರೆಯೊಳಗೆ ಕಾಲಿಡಲಿಲ್ಲ. 19 ತರುವಾಯ ಅವರು ಹೆಷ್ಕೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋನಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು. 20 ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು

ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಜಕಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. 21 ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋನಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. 22 ಹೀಗೆ ಇಸ್ರಾಯೇಲರು ಅನೋನಿನಿಂದ ಯೆಫ್ಥೋನಿನವರೆಗೂ, ಅರಣ್ಯದಿಂದ ಯೋದನಿನವರೆಗೂ ಇದ್ದ ಅಮೋನಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು. 23 ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋನಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ? 24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ. 25 ಚೆಪ್ಲೋರನ ಮಗನೂ ಮೋವಾಬ್ಬರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ? 26 ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಕೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದರಲ್ಲಾ, ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ? 27 ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಲಿ” ಎಂದು ಹೇಳಿಸಿದನು. 28 ಆದರೆ ಯೆಪ್ಪಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ. 29 ಆಗ ಯೆಹೋವನ ಆತ್ಮವು ಯೆಪ್ಪಾಹನ ಮೇಲೆ ಬಂದಿತು. ಅವನು ಗಿಲ್ಗಾದ ಪ್ರಾಂತ್ಯ ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಗಾದಿನ ಮಿಚ್ಚಿಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು. 30 ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ 31 ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು. 32 ಯೆಪ್ಪಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು. 33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿಚ್ಚಿನ ದಾರಿಯವರೆಗೂ ಅಬೇಲ್ ಕೆರಾಮೀನಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು. 34 ಯೆಪ್ಪಾಹನು ಮಿಚ್ಚೆಯಲ್ಲಿ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಿಬಿಡಿಯಿತ್ತು, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯು ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ. 35 ಆಕೆಯನ್ನು ಕಾಣುತ್ತಲೇ ಅವನು ತನ್ನ ಬಿಟ್ಟಿರುವ ಹರಿದುಕೊಂಡ, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸಿಬಿಟ್ಟಿರುವಲ್ಲಾ; ನನಗೆ ಮಹಾಸಂತಕವನ್ನು ಉಂಟುಮಾಡಿದಿ. ನಾನು ಬಾಯ್ಬರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರನು” ಎಂದು ಕೂಗಿಕೊಳ್ಳಲು 36 ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ಬರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟಿದ್ದನ್ನೇ ನೆರವೇರಿಸು” ಎಂದಳು. 37 ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬಿಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು. 38 ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಬಿಯರ ಸಹಿತವಾಗಿ

ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು. 39 ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು. 40 ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.

12 ಎಫ್ರಾಯೀಮ್ನು ಒಟ್ಟಿಗೆ ಸೇರಿಕೊಂಡು ಯೋರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಬಾಷ್ವೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು. 2 ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ. 3 ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ, 4 ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ನಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ನು “ಗಿಲ್ಯಾದ್ನಾದ ನೀವು, ನಮ್ಮ ಮತ್ತು ಮನಸ್ಸೆಯರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ನು ಹೇಳಿದ್ದರಿಂದ ಗಿಲ್ಯಾದ್ನು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು. 5 ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೋರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ನರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಿಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು. 6 ಅವನು ಅಲ್ಲವೆಂದರೆ ಅವನಿಗೆ, “ನೀನು ಪಿಬ್ಬೋಲಿತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಪಿಬ್ಬೋಲಿತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೋರ್ದನಿನ ಹಾಯಗಡಗಳ (ಕಾಲ್ವಡಿಗೆಯಿಂದ ದಾಟಿಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ನರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು. 7 ಗಿಲ್ಯಾದ್ನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು. 8 ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಜಾನನು ಇಸ್ರಾಯೇಲರ ನ್ಯಾಯಪಾಲಕನಾದನು. 9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು. 10 ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಜಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು. 11 ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು. 12 ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು. 13 ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು. 14 ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸಮಾಧಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು; 15 ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಕರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.

13 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ಯೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು. 2 ಬೆರ್ಗಾ ಎಂಬ ಊರಲ್ಲಿ ದಾನ್

ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ. 3 ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ. 4 ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮಧ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು. 5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು. 6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವತೆಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ. 7 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮಧ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು. 8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವತೆಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು. 9 ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ. 10 ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ” ಎಂದು ತಿಳಿಸಲು 11 ಅವನಿದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು. 12 ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು 13 ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ. 14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮಧ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಅಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು. 15 ಮತ್ತು ಮಾನೋಹನು ಯೆಹೋವನ ದೂತನನ್ನು “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ಕಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು. 16 ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ. 17 ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು. 18 ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಅಶ್ವರ್ಯಕರವಾದದ್ದು” ಅಂದನು. 19 ಮಾನೋಹನು ಹೋತಮರಿಯನ್ನೂ ಧಾನ್ಯದವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಅಶ್ವರ್ಯವನ್ನು ನಡಿಸಿದನು. 20 ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೇ ನೆಲದ ಮೇಲೆ ಬೋರಲುಬಿದ್ದರು. 21 ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಅತನು ಯೆಹೋವನ ದೂತನೆಂದು ತಿಳಿದು 22 ತನ್ನ ಹೆಂಡತಿಗೆ, “ನಾವು

ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡವಲ್ಲಾ” ಅಂದನು. 23 ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು. 24 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು. 25 ಇದಲ್ಲದೆ ಅವನು ಚೋರಕ್ಕೂ, ಎಷ್ಟುಪೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.

14 ಸಂಸೋನನು ಗಟ್ಟಿ ಇಳಿದು ತಿಮ್ಮಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದತಾಯಿಗಳ ಬಳಿಗೆ ಬಂದು 2 ಅವರಿಗೆ, “ನಾನು ತಿಮ್ಮಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು. 3 ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು. 4 ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ಕಂದತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು. 5 ಸಂಸೋನನು ತನ್ನ ತಂದತಾಯಿಗಳ ಸಹಿತ ತಿಮ್ಮಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನದರಿಗೆ ಬಂದಿತು. 6 ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೊತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದತಾಯಿಗಳಿಗೆ ತಿಳಿಸಲಿಲ್ಲ. 7 ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು. 8 ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, 9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ. 10 ಸಂಸೋನನ ತಂದೆಯ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿದನು. 11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು. 12 ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಗಳನ್ನೂ ಮೂವತ್ತು ವಿಶೇಷವಸ್ತುಗಳನ್ನೂ ಕೊಡುವೆನು. 13 ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವೆಗಳನ್ನೂ (ದುಪ್ಪಟಗಳನ್ನೂ), ಮೂವತ್ತು ವಿಶೇಷವಸ್ತುಗಳನ್ನೂ ಕೊಡಬೇಕು” ಎಂದು ಹೇಳಿದರು. ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು. 14 ಆಗ ಅವನು, “ತೆಂದುಬಿಡುವಂಥದರಿಂದ ತನ್ನಿತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು. 15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದಿಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು. 16

ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು. 17 ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು. 18 ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡೆಸಿನಿಂದ ಉಳಿದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು. 19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಟೆಲ್ಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು. 20 ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.

15 ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೊತಕಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯು ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು; 2 ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು. 3 ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ 4 ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಕೊತ್ತಿಸಿ, 5 ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೊಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು. 6 ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ಮಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟಿದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು. 7 ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯತೀರಿಸದೆ ಬಿಡುವುದಿಲ್ಲ” ಎಂದು ಹೇಳಿ 8 ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು. 9 ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು. 10 ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು. 11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದೆ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು. 12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಅಣ್ಣಮಾಡಿರಿ” ಅಂದನು. 13 ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ

ಗುಡ್ಡದ ಮೇಲಿನಿಂದ ಕರತಂದರು. 14 ಸಂಸೋನನು ಲೆಹಿಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಅರ್ಭಟಿಸಿದರು. ಯೆಹೋವನ ಅತ್ಯವ ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೇಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು. 15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು, 16 “ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ, 17 ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು. 18 ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುಸ್ತತಿಯಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು 19 ಅತನು ಲೆಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುದಿದು ಪುನಃ ಚೈತನ್ಯಹೊಂದಿದನು. ಅದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹಿಯಲ್ಲಿರುತ್ತದೆ. 20 ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.

16 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು. 2 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. 3 ಸಂಸೋನನು ಮಲಗಿ ಮದ್ದುರಾತ್ರಿಯಲ್ಲಿದ್ದ ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುಪುಪಟ್ಟಿಗಳನ್ನೂ ಅಗುಳುಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು. 4 ಅನಂತರ ಸಂಸೋನನು ಸೋರೇಕೆ ತಗ್ಗಿನಲ್ಲಿ ವಾಸವಾಗಿದ್ದ ದೇಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. 5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು. 6 ದೇಲೀಲಾ ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು. 7 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು. 8 ಫಿಲಿಷ್ಟಿಯ ಪ್ರಭುಗಳು ಅಂಥ ಹಸಿ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು. 9 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗಲಿದ ಸೇಬಿನ ದಾರವನ್ನೋ ಎಂಬಂತೆ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. 10 ದೇಲೀಲಾ ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಿಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು. 11 ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಅಂದನು. 12 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. 13 ಆಗ ದೇಲೀಲಾ ಸಂಸೋನನಿಗೆ “ನೀನು ತಿರುಗಿ ನನ್ನನ್ನು

ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಿಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು. 14 ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. 15 ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೆ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು. 16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು. 17 ಆಗ ಅವನು, “ಛೇರತಕ್ರಿಯೆ ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಛೇರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು. 18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೇಲೀಲಾ ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು. 19 ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರಹತ್ತಿರಾಗಿ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು, 20 ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚತ್ತು, ಮುಂಚಿನಂತೆ ಈಗಲೂ ಕೊಸರಿಸಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ತಿಳಿಯಲಿಲ್ಲ. 21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು. 22 ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು. 23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು. 24 ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು. 25 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು. 26 ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು. 27 ಆ ಮನೆಯು ಸ್ತ್ರೀಪುರುಷರಿಂದ ಕಿತ್ತಿರುವ ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು. 28 ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು, 29 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ, 30 “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಆ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ

ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು. 31 ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೋರ್ಗಕ್ಕೂ ಎಷ್ಟಾವೋಲಿಗೂ ಮದ್ದದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಡಿಸಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.

17 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನಗೆ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; 2 ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೇನೆ” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನನ್ನನ್ನು ಅಶೀರ್ವದಿಸಲಿ” ಅಂದಳು. 3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನನ್ನ ವಶಕ್ಕೆ ಕೊಡುವೆನು” ಎಂದು ಹೇಳಿ, 4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗೆ ಹಿಂಜಿ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು. 5 ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು. 6 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು. 7 ಯೆಹೂದದ ಬೇತ್ಸೇಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯನು ಉಪಜೀವನಕ್ಕೆ ಅನುಕೂಲವಾಗುವಂತೆ 8 ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು. 9 “ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಸೇಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು. 10 ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು 11 ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು. 12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು, 13 “ಒಬ್ಬ ಲೇವಿಯನು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಅಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.

18 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ. ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು. 2 ಅವರು ಚೋರ್ಗ, ಎಷ್ಟಾವೋಲಿ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. 3 ಇವರು ಮೀಕನ ಮನೆಯ ಹತ್ತಿರದಲ್ಲೇ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು, 4 ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು. 5 ಆಗ ಅವರು

ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು 6 ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು. 7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ನರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲೇ; ಅವರು ಚೀದೋನ್ನರಿಗೆ ದೂರವಾಗಿದ್ದು ಯಾರೊಡನೆ ಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು 8 ಹಿಂದಿರುಗಿ ಚೋರ್ಗ, ಎಷ್ಟಾವೋಲಿ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು 9 ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ. 10 ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು. 11 ಆಗ ಚೋರ್ಗ ಎಷ್ಟಾವೋಲಿ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು, 12 ಗಟ್ಟುಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಅದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲರುತ್ತದೆ. 13 ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ವರ್ಷಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು. 14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ? 15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು. 16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು. 17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು. 18 ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು. 19 ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು. 20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು. 21 ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು. 22 ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ 23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು 24 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು. 25 ದಾನ್ಯರು ಅವನಿಗೆ,

“ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು. 26 ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು. 27 ದಾನ್ಯನು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು. 28 ಆ ಪಟ್ಟಣವು ಜೀರೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರೂ ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯನು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. 29 ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂಬ ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲರ ಮಗನೂ ಆದ ದಾನನ ಹೆಸರು. 30 ಇದಲ್ಲದೆ ದಾನ್ಯನು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯನಿಗೆ ಯಾಜಕರಾಗಿದ್ದರು. 31 ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

19 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಹಾರಿಯಾಗಿದ್ದಳು. 2 ಆಕೆಯು ಇವನನ್ನು ಬಿಟ್ಟು ಜಾರತ್ಥಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು. 3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯು ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು. 4 ಆ ಸ್ತ್ರೀಯು ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು. 5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯು ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು 6 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯು ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು; 7 ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. 8 ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯು ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು. 9 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯು ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು. 10 ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡೆಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು. 11 ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ”

ಅಂದನು. 12 ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು. 13 ಅವನು ತಿರುಗಿ ತನ್ನ ಅಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು. 14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು. 15 ಅವರು ಇಳಿದುಕೊಳ್ಳುವುದಕ್ಕೊಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. 16 ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುಡುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುಡುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊರದಿಂದ ಮನೆಗೆ ಬರುತ್ತಿದ್ದನು. 17 ಈ ಮುಡುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲೆಗೆ ಹೋಗುತ್ತೀ?” ಎಂದು ಕೇಳಲು 18 ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ. 19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಸನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು. 20 ಆಗ ಆ ಮುಡುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ; 21 ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. 22 ಅವರು ಭೋಜನದಿಂದ ತೃಪ್ತಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಿಡಿದು, ಮನೆಯ ಯಜಮಾನನಾದ ಮುಡುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು. 23 ಆಗ ಆ ಮುಡುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ. 24 ಇನ್ನೂ ಮಧುಮೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಟತ್ವವನ್ನು ಮಾಡಬೇಡಿರಿ” ಅಂದನು. 25 ಆದರೆ ಅವರು ಆ ಮುಡುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯಲ್ಲಾ ಬಹುಕೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು. 26 ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಎಳಲೇ ಇಲ್ಲ. 27 ಆಕೆಯು ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು. 28 ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು. 29 ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು. 30 ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಏಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ,

ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.

20 ದಾಸ ಪಟ್ಟಣದಿಂದ ಬೇರ್ಪಡಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಲಾದಿನಲ್ಲಿಯೂ ಇರುವ ಇಸ್ರಾಯೇಲರಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಚಿಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು. 2 ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು. 3 ಇಸ್ರಾಯೇಲರು ಕೂಡಿಕೊಂಡು ಮಿಚ್ಚಿಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು 4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು. 5 ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು. 6 ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು. 7 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು. 8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಿಬಾರದು; ತನ್ನ ಮನೆಗೆ ಹಿಂದಿರುಗದಿರಲಿ. 9 ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. 10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಅರಿಸಿಕೊಂಡು ಅವರನ್ನು ಅಪಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು. 11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು. 12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಟತ್ವ ಎಂಥದು? 13 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು. 14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು. 15 ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. 16 ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರೂ ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಚೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು. 17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು. 18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು. 19 ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು, 20 ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವೃಕ್ಷಕಟ್ಟಿ ನಿಂತರು. 21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. 22 ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವೃಕ್ಷಕಟ್ಟಿದ ಸ್ಥಳದಲ್ಲೇ ತಿರುಗಿ ವೃಕ್ಷಕಟ್ಟಿ ಯುದ್ಧಕ್ಕೆ ನಿಂತರು. 23 ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ

ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು. 24 ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು. 25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು. 26 ಆಗ ಇಸ್ರಾಯೇಲ್ಯರಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. 27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು; 28 ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು. 29 ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ, 30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾಡಾವುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವೃಕ್ಷಕಟ್ಟಿದರು. 31 ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಪಟ್ಟಣವನ್ನು ಬಿಟ್ಟು ಊರೊಳಕ್ಕೆ ಬಂದರು. ಅವರು ಮೊದಲಿನಂತೆ ಜನರನ್ನು ಕೊಲ್ಲುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ, ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು. 32 ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ” ಎಂದು ಮಾತನಾಡಿಕೊಂಡು, 33 ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳೆತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು 34 ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ. 35 ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು. 36 ತಾವು ಸೋತುಹೋದವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚು ಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದರಿಂದ, ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು. 37 ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. 38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು. 39 ಬೆನ್ಯಾಮೀನ್ಯರಾದರೋ, “ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು” ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು. 40 ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು. 41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು. 42 ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು

ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು. 43 ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು. 44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು. 45 ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ತಿರುಗಿ ಎರಡು ಸಾವಿರ ಜನರನ್ನು ಹತಮಾಡಿದರು. 46 ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದರಾದ ಸೈನಿಕರು ಸಂಹರಿಸಲ್ಪಟ್ಟರು. 47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು. 48 ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ ಸಿಕ್ಕಿದ್ದವುಗಳನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

21 ಇಸ್ರಾಯೇಲರಲ್ಲೊಂದು ಮಿಚ್ಚೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು. 2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ, 3 “ಯೆಹೋವನೇ, ಇಸ್ರಾಯೇಲರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು. 4 ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಗ್ರಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. 5 ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದ ಇದ್ದಂಥ ಇಸ್ರಾಯೇಲರು ಯಾರಾರೊಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಚೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು. 6 ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ; 7 ಜೀವದಿಂದಯಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು. 8 ಮಿಚ್ಚೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು. 9 ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು. 10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು; 11 ಹೇಗೂ ಪುರುಷರನ್ನು ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು. 12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು. 13 ಅನಂತರ ಸರ್ವಸಭೆಯವರು ರಿಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು. 14 ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ. 15 ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು. 16 ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು

ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರಲ್ಲಾ ಸಂಹಾರವಾದರಲ್ಲಾ. 17 ಇಸ್ರಾಯೇಲರ ಒಂದು ಪೂರ್ಣ ಕುಲವು ಅಳಿದುಹೋಗಿಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ. 18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು. 19 ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.) 20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ; 21 ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ. 22 ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು. 23 ಆದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. 24 ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು. 25 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ರೂತ

1 ನ್ಯಾಯಸ್ಥಾಪಕರು ಅಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು. **2** ಆ ಮನುಷ್ಯನ ಹೆಸರು ಎಲೀಮೇಲೆಕ, ಅವನ ಹೆಂಡತಿ ನವೋಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ **3** ನವೋಮಿಯ ಗಂಡನಾದ ಎಲೀಮೇಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು. **4** ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು. **5** ಅವರು ಅಲ್ಲಿದ್ದಾಗ ನವೋಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೋಮಿ ಗಂಡನನ್ನೂ ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು. **6** ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೋಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು. **7** ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ **8** ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ. **9** ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು. **10** ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾನೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು, **11** ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ. **12** ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಅದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ, **13** ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು. **14** ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಆತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು. **15** ನವೋಮಿಯು ರೂತಳಿಗೆ, ಇಗೋ, ನಿನ್ನ ಒರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ, **16** ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. **17** ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು. **18** ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೋಮಿಯು ತಿಳಿದು ಸುಮ್ಮನಾದಳು. **19** ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೋಮಿಯಲ್ಲವೇ?” ಎಂದು ವಿಚಾರಿಸಲು

20 ಆಕೆಯು ಅವರಿಗೆ, “ನನ್ನನ್ನು ನವೋಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ. **21** ನಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೋಮಿಯೆಂದು ಕರೆಯುವುದು ಸರಿಯೇ” ಅಂದಳು. **22** ಹೀಗೆ, ನವೋಮಿಯು ಮೋವಾಬ್ಬಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗಿಯು ಪ್ರಾರಂಭವಾಗಿತ್ತು. **2** ನವೋಮಿಯ ಗಂಡನಾದ ಎಲೀಮೇಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು. **2** ಮೋವಾಬ್ಬಳಾದ ರೂತಳು ನವೋಮಿಗೆ, “ನಾನು ಹೋಗಿ, ಹಕ್ಕಲು ತೆನೆಗಳನ್ನು ಅಯ್ಯುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೋಮಿ “ಹೋಗಿ ಬಾ ಮಗಳೇ” ಅಂದಳು. **3** ಆಕೆಯು ದೈವಯೋಗದಿಂದ ಎಲೀಮೇಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು. **4** ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಅತೀರ್ವದಿಸಲಿ” ಎಂದು ಹರಸಿದರು. **5** ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ **6** ಅವನು “ಈಕೆಯು ಮೋವಾಬ್ ಸ್ತ್ರೀ” ಎಂದನು. **7** ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬಳಿಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಎಂದು ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣುಗಳ ಜೊತೆಯಲ್ಲೇ ಇರು. **9** ನನ್ನ ಅಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು. **10** ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು. **11** ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವೆಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ. **12** ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶೀರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು. **13** ಆಗ ಆಕೆಯು, “ಸ್ಯಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು. **14** ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು. **15** ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಇಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅದ್ವಿ ಮಾಡಬೇಡಿರಿ;

16 ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು. 17 ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ತು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು. 18 ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ತು ಸಂಗ್ರಹಿಸಿದ್ದನ್ನು ತನ್ನ ಅತ್ತಿಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತಿಗೆ ಕೊಟ್ಟಳು. 19 ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ತಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ತು ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು. 20 ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ಧಾನಗಳನ್ನು ನೆರವೇರಿಸುವ ಯೆಹೋವನು ಅತನನ್ನು ಅತಿವರ್ಧಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನಂಟು, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು. 21 ಆಗ ಮೋವಾಬ್ಬಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಅಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನು’” ಎಂದಳು. 22 ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣುಗಳು ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು. 23 ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣುಗಳು ಸಂಗಡಲೇ ಹೋಗಿ ಹಕ್ಕಲಾಯ್ತಿದ್ದಳು.

3 ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ? 2 ಈಗ ನೀನು ಯಾರ ಹೆಣ್ಣುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು. 3 ನೀನು ಸ್ನಾನಮಾಡಿ, ಸುಗಂಧತ್ವೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು. 4 ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು. 5 ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು. 6 ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ, 7 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾತ್ರಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಕಾಲ್ಪದಿಯಲ್ಲಿ ಮಲಗಿದಳು. 8 ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು, 9 ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು. 10 ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಅತಿವರ್ಧವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯಾವನನ್ನರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯ ಮೊದಲಿಗಂತೆ ವಿಶೇಷವಾಗಿ ಪ್ರಶಸ್ತವಾಯಿತು. 11 ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು. 12 ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ. 13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣಿ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು. 14 ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು

ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು. 15 ಆಗ ಅವನು ಆಕೆಗೆ “ನಿನ್ನ ಮೇಲೊಡಿಕೆಯನ್ನು ಹಾಕು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು. 16 ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ, 17 ““ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು” ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟೆನು” ಅಂದಳು. 18 ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.

4 ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು. 2 ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು. 3 ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ಬೇಡದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೇಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ. 4 ನಾನು ನಿನಗೆ ಹೇಳಬೇಕೆಂದಿರುವುದೇನೆಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು. 5 ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ ಹೊಲದ ಖಾತೆಯೂ ಆಕೆಯು ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯದಿರುವಂತೆ, ಅವನ ಹೆಂಡತಿ ಮೋವಾಬ್ಬಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು. 6 ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು. 7 ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದೆಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಟ್ಟು ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು. 8 ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು. 9 ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೇಲೆ, ಕಿಲ್ಯೋನ್, ಮಹ್ಲೋನ್ ಎಂಬವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ; 10 ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಬಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು. 11 ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇಕೆಹೇಮಿನಲ್ಲಿ ಪ್ರಸಿದ್ಧನಾಗು. 12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರಿಚನ ಮನೆಗೆ ಸಮಾನವಾಗಲಿ” ಅಂದರು. 13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ

ಆಕೆಯು ಯಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು. 14 ಆಗ ಹೆಂಗಸರು ನವೋಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖ್ಯಾತನಾಗಲಿ. 15 ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲ” ಎಂದು ಹೇಳಿದರು. 16 ನವೋಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು. 17 ನೆರೆಹೊರೆಯ ಹೆಂಗಸರು ನವೋಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು. 18 ಪೆರೆಚನ ವಂಶಾವಳಿ: ಪೆರೆಚನು ಹೆಚ್ಚೋನನನ್ನು ಪಡೆದನು; 19 ಹೆಚ್ಚೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು; 20 ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು; 21 ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು; 22 ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.

1 ಸಮು

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಮ್ ಜೋಫೀಮ್ ಊರಿನಲ್ಲಿ ಎಲ್ಲಾನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್‌ನಾದ ಚೂಫನ ಮಗನು. **2** ಎಲ್ಲಾನಿಗೆ ಇಬ್ಬರು ಹೆಂಡತಿಯಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ. **3** ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಷಿ ಮತ್ತು ಫೀನೆಹಾಫ್ ಎಂಬವರು ಯೆಹೋವನ ಯಾಜಕರಾಗಿದ್ದರು. **4** ಎಲ್ಲಾನನು ಯಜ್ಞವನ್ನರ್ಪಿಸಿದಾಗಲೂ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು. **5** ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು. **6** ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. **7** ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗಲೂ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು. **8** ಆಗ ಆಕೆಯ ಗಂಡನಾದ ಎಲ್ಲಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು. **9** ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತಿಿದ್ದನು. **10** ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ, **11** “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು. **12** ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು. **13** ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮಧ್ಯಪಾನಮಾಡಿದ್ದಾಳೆಂದು ತಿಳಿದು **14** ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶಿ ನಿನ್ನನ್ನು ಬಿಟ್ಟು ಹೋಗಲಿ” ಅಂದನು. **15** ಆದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದಿರಲಿಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. **16** ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವೃಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು. **17** ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಅಂದನು. **18** ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ. **19** ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಲಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು

ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು. **20** ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. **21** ಎಲ್ಲಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು **22** “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು. **23** ಆಕೆಯ ಗಂಡನಾದ ಎಲ್ಲಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು. **24** ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು. **25** ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯು ಬಳಿಗೆ ಕರೆದುಕೊಂಡು ಬಂದರು. **26** ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. **27** ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; **28** ನಾನು ಇವನನ್ನು ಯೆಹೋವನಿಗೆ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶೀಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

2 ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ. **2** “ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ, ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ. **3** “ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು. **4** “ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ. **5** ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಊಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು. **6** “ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ಬೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. (Sheol h7585) **7** ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ. **8** ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎದ್ದಿಸಿ ಅಧಿಪತಿಯಾಗಲಿಕ್ಕಾಗಿ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವನೇ; ಆತನೇ ಅವುಗಳ ಮೇಲೆ ಭೂಮಿಯೆಡಲವನ್ನು ಸ್ಥಾಪಿಸಿದ್ದಾನೆ. **9** “ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು. **10** “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.” **11** ಅನಂತರ ಎಲ್ಲಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ

ಸೇವೆ ಮಾಡುತ್ತಿದ್ದನು. 12 ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ. 13 ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನೆಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು. 14 ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದಲ್ಲವನ್ನೂ ಯಾಜಕನಿಗಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ್ದ ಇಸ್ರಾಯೇಲ್ಯರಲ್ಲಿರೂ ಹೀಗೆಯೇ ಮಾಡುತ್ತಿದ್ದರು. 15 ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು. 16 ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೊಂಡು ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು. 17 ಹೀಗೆ ಆ ಯಾವನನ್ನರ ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಅಧಿಕವಾಯಿತು. 18 ಆದರೆ ಬಾಲಕನಾದ ಸಮುವೇಲನು ಏಳೋದಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು. 19 ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು. 20 ಏಲಿಯು ಎಲ್ಲರಿಗೂ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಾಮ್ಯಕ್ಕೆ ಹಿಂದಿರುಗುತ್ತಿದ್ದರು. 21 ಯೆಹೋವನು ಕಟ್ಟಿಸಿದ್ದರಿಂದ ಹನ್ನೆಳಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು. 22 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ 23 ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಟಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?” 24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ವಾರ್ತೆಗೆ ಕೈ ಎಳೆಯುವವರಾಗಿದ್ದೀರಿಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ. 25 “ಮನುಷ್ಯನು ಮನುಷ್ಯರಿಗೆ ಅಪರಾಧವನ್ನಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧವನ್ನಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು. 26 ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು. 27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನೆಂದರೆ, ‘ಇಸ್ರಾಯೇಲರ ಏಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ 28 ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ ನನ್ನ ಸನ್ನಿಧಿಯಲ್ಲಿ ಏಳೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು. 29 ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನ್ನಿವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?” 30 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, “ನಿನ್ನ ಗೋತ್ರದವರೂ,

ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ಧಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನೆಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. 31 ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ. 32 ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ. 33 ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣಿರಿಗೂ ಮತ್ತು ಮನೋವೃಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂತಾರವಾಗುವರು. 34 ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಪ್ಪಿ ಹಾಗೂ ಫೀನೆಹಾನರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು. 35 ನನ್ನ ಹೃದಯದ ಹಾಗೂ ಮನಸ್ಸಿನ ಅಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ಥನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.” 36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಆಡಬಿಡು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೊಡು” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.

3 ಬಾಲಕನಾದ ಸಮುವೇಲನು ಏಲಿಯ ಕೈಕಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು. 2 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು; 3 ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು. 4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ, 5 “ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೊಡು” ಅಂದನು. ಸಮುವೇಲನು ಹೋಗಿ ಮಲಗಿದನು. 6 ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೊಡು” ಎಂದನು. 7 ಅವರಿಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ. 8 ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೊಡು; 9 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳಿ ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು. 10 ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು. 11 ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು. 12 ಏಲಿಯ ಮನೆಯನ್ನು ಕುರಿತು ತಿಳಿಸಿದ್ದಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು. 13 ಅವನ ಮಕ್ಕಳು ಶಾಪಗ್ರಸ್ತರಾದರೆಂದು

ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಚನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದನು. 14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಹೇಯಿಟ್ಟಿದ್ದೇನೆ” ಎಂದು ಹೇಳಿದನು. 15 ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು. 16 ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. 17 ಆ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಅತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿದಬೇಡ; ಮುಚ್ಚಿಟ್ಟರೆ ಅತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು 18 ಸಮುವೇಲನು ಮುಚ್ಚುವರೆಯಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿಯು ಅದನ್ನು ಕೇಳಿ, “ಅತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು. 19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದರಿಂದ ಅವನ ಪ್ರವಾದನಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ. 20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾಸ್ ಊರಿನಿಂದ ಬೇರ್ಪಡಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು. 21 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.

4 ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಘೇಕಿನಲ್ಲಿ ಇಳಿದುಕೊಂಡರು. 2 ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು. 3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಅತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ 4 ಕೆರೊಬಿಗಳ ಮಧ್ಯದಲ್ಲಿ ಅಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು. 5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಅರ್ಪಣಿಸಿದರು. 6 ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಅರ್ಪಣೆಗಳೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು. 7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಲಿಲ್ಲ. 8 ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ! 9 ಫಿಲಿಷ್ಟಿಯರೇ, ಬಲಗೊಳ್ಳಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದಿರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು 10 ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು. 11 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು. 12 ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಗಡ್ಡೆಗಳನ್ನು ಬರಮಾಡಿದನು. 10 ಅದ್ದರಿಂದ ಅವರು ದೇವರ ಮಂಜೂಷವನ್ನು

ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು 13 ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಅಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ 14 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು; 15 ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು. 16 ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು. 17 ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು. 18 ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತಿಗಿ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತ್ತು ವರ್ಷ ಪಾಲಿಸಿದ್ದನು. 19 ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು. 20 ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರಕೊಡಲಿಲ್ಲ. 21 ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದಾ” ಎಂದು ಹೆಸರಿಟ್ಟಳು. 22 “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

5 ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜರಿನಿಂದ ಅಷ್ಟೋದಿನಲ್ಲಿರುವ 2 ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗುಲಲ್ಲೇ ಇಟ್ಟರು. 3 ಅಷ್ಟೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು. 4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು. 5 ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಟೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ. 6 ಯೆಹೋವನ ಹಸ್ತವು ಅಷ್ಟೋದಿನವರಿಗೆ ಬಾಧಕವಾಗಿತ್ತು; ಅತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು. 7 ಅಷ್ಟೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಅತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ 8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗೆತ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. 9 ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು. 10 ಅದ್ದರಿಂದ ಅವರು ದೇವರ ಮಂಜೂಷವನ್ನು

ಎಕ್ಸೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು. 11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು. 12 ಸಾಯುದ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.

6 ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು. 2 ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು 3 ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು. 4 ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು. 5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು. 6 ಐವತ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೇಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ. 7 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೋಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ 8 ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ. 9 ಆ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೇಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು. 10 ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು. 11 ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು. 12 ಕೂಡಲೆ ಆ ಹಸುಗಳು ಬೇತ್ ಷೆಮೇಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನಿಟ್ಟಿಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೇಷಿನ ಎಲ್ಲಿಯವರೆಗೂ ಅವುಗಳ ಹಿಂದೆ ಹೋದರು. 13 ಬೇತ್ ಷೆಮೇಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣಿತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು. 14 ಬಂಡಿಯ ಬೇತ್ ಷೆಮೇಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೇಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು. 15 ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೇಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು. 16 ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ಸೋನಿಗೆ ಹಿಂದಿರುಗಿದರು. 17

ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಟೋದ್, ಗಾಜಾ, ಅಷ್ಟೋದ್, ಗತ್ ಊರು, ಎಕ್ಸೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ 18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೇಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ. 19 ಬೇತ್ ಷೆಮೇಷಿನವರು ಯೆಹೋವನ ಮಂಜೂಷದಲ್ಲೆ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೇಷಿನವರು ಗೋಳಾಡಿದರು. 20 ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು 21 ಕಿರ್ಯತ್ಸಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.

7 ಆಗ ಕಿರ್ಯತ್ಸಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು. 2 ಮಂಜೂಷವು ಕಿರ್ಯತ್ಸಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು. 3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು. 4 ಹಾಗೆಯೇ ಇಸ್ರಾಯೇಲ್ಯರು ಬಾಕ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು. 5 ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಚೆಯಲ್ಲಿ ಕೂಡಿಬಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು. 6 ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಅನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಚೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು. 7 ಇಸ್ರಾಯೇಲ್ಯರು ಮಿಚ್ಚೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ, 8 “ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸಮ್ಮನಿರಬೇಡ” ಅಂದರು. 9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. 10 ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು. 11 ಇಸ್ರಾಯೇಲ್ಯರಾದರೋ ಮಿಚ್ಚೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಿಟ್ಟು ಬೇತ್ಸೇನ ತಗ್ಗಿನವರೆಗೆ ಅವರನ್ನು ಹತಮಾಡಿದರು. 12 ಅನಂತರ ಸಮುವೇಲನು ಮಿಚ್ಚೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬಿನೆಜೆಡ್ ಎಂದು ಹೆಸರಿಟ್ಟನು. 13 ಫಿಲಿಷ್ಟಿಯರು

ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು. 14 ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು. 15 ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು. 16 ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಲಾಲ್, ಮಿಚ್ಚೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು. 17 ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.

8 ಸಮುವೇಲನು ಮುರುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು. 2 ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆವದಲ್ಲಿ ನ್ಯಾಯಸ್ಥಾಪಕರಾಗಿದ್ದರು. 3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು. 4 ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು 5 ಅವನಿಗೆ, “ನೀನಂತೂ ಮುರುಕನಾದ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ; ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿಲಿ” ಅಂದರು. 6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು. 7 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನೆಲ್ಲ ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ. 8 ನಾನು ಅವರನ್ನು ಏಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ. 9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು. 10 ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ, 11 “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಮತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. 12 ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಲುಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು. 13 ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ ಅಡಿಗೆಮಾಡುವುದಕ್ಕೂ, ರೊಟ್ಟಿಮಾಡುವುದಕ್ಕೂ ನೇಮಿಸಿಕೊಳ್ಳುವನು. 14 ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು. 15 ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು. 16 ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು. 17 ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು. 18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು. 19 ಸಮುವೇಲನು ಎಷ್ಟು

ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು; 20 ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು. 21 ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ 22 ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಅಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.

9 ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಚೆರೋರನ ಮೊಮ್ಮಗ ಹಾಗೂ ಅಫೀಹನ ಮರಿಮಗನು. 2 ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಮಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು. 3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನಿದ್ದು ಅಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು. 4 ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲೀಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಿಲ್ಲ. 5 ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು 6 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರೆವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಅಂದನು. 7 ಆದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲ; ಏನು ಕೊಡಬೇಕು?” ಎನ್ನಲು 8 ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು. 9 (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳಿನ್ನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.) 10 ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು. 11 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇರುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ; 12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ. 13 ಅವನು ಯಜ್ಞಭೋಜನಕ್ಕೋಸ್ಕರ ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ, ಅವನು ಹೋಗಿ ಯಜ್ಞಾಹಾರವನ್ನು ಅರ್ಪಿಸುವವನು. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೆ” ಅಂದರು. 14 ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು. 15 ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ, 16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ

ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು. 17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು. 18 ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ. 19 ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು. 20 ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು. 21 ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಅಂದನು. 22 ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ, 23 “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿತ್ತು” ಅಂದನು. 24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನ್ನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನ್ನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು. 25 ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು. 26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ 27 ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ಥಳ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಅಂದನು.

10 ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುಟ್ಟಿಸಿ ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. 2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇಲೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಲಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, “ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನ್ನಗೋಸ್ಕರ ಹಂಬಲಿಸುತ್ತಿರುತ್ತಾನೆ” ಎಂದು ಹೇಳುವರು. 3 ನೀನು ಅಲ್ಲಿಂದ ಮುಂದೆ ನಡೆದು ಕಾಬೀಲಿನ ಹತ್ತಿರವಿರುವ ಬರೋನ್ ವೃಕ್ಷದ ಬಳಿಗೆ ಬಂದಾಗ ದೇವತರ್ಪಣ ತಾಗಿನ ಬೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರೆಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುಧ್ಧಿಯನ್ನೂ ಹೊತ್ತುಕೊಂಡಿರುವರು. 4 ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು. 5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಪತಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು. 6 ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾಪಳಕ್ಕ

ಮನುಷ್ಯನಾಗುವಿ. 7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ. 8 ನೀನು ಮುಂದಾಗಿ ಗಿಲ್ಲಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಗೋಷ್ಠಿಯೊಳಗಿರುವೆನು. 9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು. 10 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನದರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದದ್ದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು. 11 ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು. 12 ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು. 13 ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು. 14 ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದೀರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು. 15 “ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು 16 ಸೌಲನು, “ಕತ್ತೆಗಳು ಸಿಕ್ಕಿವೆ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. 17 ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಚಿಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು. 18 ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಏಗಪ್ಪರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. 19 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸಿರುತ್ತೇವೆ ಹೇಳುತ್ತೀರಿ ಅನ್ನುತ್ತಾನೆ. ಅದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು. 20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು. 21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ಟಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ. 22 ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು. 23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು. 24 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಅರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು. 25 ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. 26 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. 27 ಕೆಲವು ಮಂದಿ ಅಯೋಗ್ಬರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

11 ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು. 2 ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು. 3 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನ್ನಿಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು. 4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು. 5 ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು. 6 ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು. 7 ಆ ತುಂಡುಗಳನ್ನು ದೂತರು ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿದರು. 8 ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು. 9 ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು. 10 ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು. 11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು. 12 ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು. 13 ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು. 14 ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಯಾಲಿಗೆ ಹೋಗಿ ಸೌಲನು ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು 15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನು ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

12 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಅಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು. 2 ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನಿರತ ಮುಡುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿದ್ದಾರೆ. 3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಅತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು. 4 ಅವರು, “ನೀನು

ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು. 5 ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಅತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು. 6 ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಏಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ. 7 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನಿಂತಿಕಾರ್ಯಗಳನ್ನು ಕುರಿತು ಅತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ. 8 ಏಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಅತನು ಮೋಶೆ ಆರೋನರ ಮುಖಾಂತರ ಅವರನ್ನು ಏಗುಪ್ತದಿಂದ ಬಿಡಿಸಿ ಈ ದೇಶದಲ್ಲಿನಿಲೆಗೊಳಿಸಿದನು. 9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಅತನು ಅವರನ್ನು ಪಾಪೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯನಿಗೂ, ಮೋಬಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು. 10 ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳೋ, ಅಷ್ಟೋರೆತ’ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು. 11 ಯೆಹೋವನು ಯೆರುಬಾಳ, ಬಾರಾಕ್, ಯೆಫ್ರಾಷ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು. 12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ. 13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ. 14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಅತನಿಗೆ ವಿಧೇಯರಾಗಿ, ಅತನನ್ನು ಸೇವಿಸುತ್ತಾ, ತಪ್ಪದೆ ಅತನ ಮಾತನ್ನು ಪಾಲಿಸುವವರಾಗಿ, ಅತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು. 15 ನೀವು ಯೆಹೋವನ ಮಾತನ್ನು ಕೇಳಿದೆಯೂ, ಅತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಅತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು. 16 ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ. 17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಅತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು. 18 ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು 19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು 20 ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಅತನೊಬ್ಬನನ್ನೇ ಸೇವಿಸಿರಿ. 21 ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ. 22 ಯೆಹೋವನು ದಯದಿಂದ ನಿಮ್ಮನ್ನು ಸ್ಥಿಕೆಯಜನವನ್ನಾಗಿ ಆರಿಸಿಕೊಂಡ ಮೇಲೆ ಅತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ. 23 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ,

ಅತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಅತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು. 24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು; 25 ನೀವು ದ್ಯೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ ಎಂದು ಹೇಳಿದನು.

13 ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು. 2 ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಅರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಕಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ನರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು. 3 ಯೋನಾತಾನನು ಗಿಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊಹಿಸಿದನು. 4 ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಲಾಲಿಗೆ ಬಂದು ಸೌಲನನ್ನು ಕೂಡಿಕೊಂಡರು. 5 ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಅರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಸುಸಜ್ಜಿತವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಕಾಷಿನಲ್ಲಿ ಪಾಳೆಯಮಾಡಿಕೊಂಡರು. 6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು. 7 ಕೆಲವರು ಯೋದನ್ ಹೊಳೆದಾಟಿ ಗಾಢರ ದೇಶಕ್ಕೂ ಗಿಲ್ಲಾನ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಲಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು. 8 ಸೌಲನು ಸಮುವೇಲನ ಅಜ್ಜಿಯಂತೆ ಗಿಲ್ಲಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. 9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು. 10 ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು 11 ಸಮುವೇಲನು ಅವನನ್ನು “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ ಫಿಲಿಷ್ಟಿಯರು ಮಿಕ್ಕಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು. 12 ಆಗ ನಾನು ‘ಫಿಲಿಷ್ಟಿಯರು ಗಿಲ್ಲಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು. 13 ಆಗ ಸಮುವೇಲನು, “ನೀನು ಬುದ್ಧಿವಂತಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಅಜ್ಜೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಅತನು ನಿನ್ನ ರಾಜ್ಯವನ್ನು ಇಸ್ರಾಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು. 14 ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಅಜ್ಜೆಯನ್ನು ಕೈಕೊಳ್ಳದೆ ಹೋದುದರಿಂದ ಅತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು. 15 ಅನಂತರ ಸಮುವೇಲನು ಗಿಲ್ಲಾಲನ್ನು ಬಿಟ್ಟು ಬೆನ್ಯಾಮೀನ್ನರ ಗಿಬೆಯಕ್ಕೆ ಹೋದನು. 16 ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಅರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ನರ ಗಿಬದಲ್ಲೇ ಇಳಿದುಕೊಂಡರು. ಫಿಲಿಷ್ಟಿಯರು

ಮಿಕ್ಕಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು. 17 ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಪ್ಪದ ಮಾರ್ಗವಾಗಿ ಶುವಲ್ ನಾಡಿಗೆ, 18 ಇನ್ನೊಂದು ಗುಂಪು ಬೇತಾಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು. 19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಅಜ್ಜಿಯದ್ದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. 20 ಅವರು ತಮ್ಮ ನೇಗಲಿನ ಗುಳಿ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು. 21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು. 22 ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನು ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜೆಯಾಗಲಿ ಇರಲಿಲ್ಲ. 23 ಫಿಲಿಷ್ಟಿಯರ ಕಾವಲುಬಂಡು ಮಿಕ್ಕಾಷಿನ ಕಣಿವೆಯ ಕಡೆಗೆ ಹೊರಟಿತು.

14 ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಅಜ್ಜೆ ಇರುವ ಫಿಲಿಷ್ಟಿಯರ ಕಾವಲುಬಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ. 2 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗೋನಿನಲ್ಲಿನ ಒಂದು ದಾಳಿಬೆ ವೃತ್ತದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಅರು ನೂರು ಮಂದಿ ಸೈನಿಕರೂ, 3 ಏಪೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಅ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ. 4 ಅವನು ಫಿಲಿಷ್ಟಿಯರ ಕಾವಲುಬಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು. 5 ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಕಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗಿಬಕ್ಕೆ ಎದುರಾಗಿದ್ದವು. 6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುಸ್ತಿಯಿಲ್ಲದ ಈ ಕಾವಲುಬಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು. 7 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು. 8 ಆಗ ಯೋನಾತಾನನು ಅವನಿಗೆ, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ. 9 ‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ. 10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು. 11 ಇವರಿಬ್ಬರೂ ಫಿಲಿಷ್ಟಿಯರ ಕಾವಲು ಬಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಪ್ಪೊಳಗೆ ಮಾತನಾಡಿಕೊಂಡರು. 12 ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು. 13 ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಿ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ

ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು. 14 ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು. 15 ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ರಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು. 16 ಬೆನ್ಯಾಮೀನ್ನರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು. 17 ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು. 18 ಅನಂತರ ಸೌಲನು ಅಹೀಯನಿಗೆ, “ಏಪೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಪೋದನ್ನು ಧರಿಸುತ್ತಿದ್ದನಷ್ಟೆ. 19 ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ 20 ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು. 21 ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು. 22 ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು. 23 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವಿನಿನ ಅಚಿಯವರೆಗೂ ನಡೆಯಿತು. 24 ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಜ್ಞೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪದಾರ್ಥವನ್ನು ಬಿಚಿಸಿ ನೋಡಿರಲಿಲ್ಲ. 25 ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು. 26 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ. 27 ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದಾಗ ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು. 28 ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು. 29 ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು. 30 ಜನರು ತಾವು ಇಂದು ಶತ್ರುಗಳಿಂದ ಸುಲಿಯುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು. 31 ಆ ದಿನ ಜನರು ಮಿಕ್ಕಾಷಿನಿಂದ ಅಯ್ಯಾಬೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಡೆದಿದ್ದರು. 32 ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು. 33 ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು; 34 ಜನರ ಬಳಿಗೆ

ಹೋಗಿ ಅವರಿಗೆ, ‘ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ’” ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು. 35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು. 36 ಸೌಲನು ತನ್ನ ಸೈನಿಕರನ್ನು, ಅವರನ್ನು ಸುಲಿಯುಕೊಂಡು, ಒಬ್ಬನನ್ನೊಬ್ಬನು ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತು ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು. 37 ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವೆಯೋ?” ಎಂದು ಕೇಳಿಕೊಂಡರೂ ದೇವರು ಅವರಿಗೆ ಆ ದಿನ ಉತ್ತರಕೊಡಲೇ ಇಲ್ಲ. 38 ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ. 39 ಇಸ್ರಾಯೇಲ್ಯರ ರಕ್ತಕ್ಕನಾದ ಯೆಹೋವನ ಆಜ್ಞೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು. 40 ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು. 41 ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು. 42 ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು. 43 ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು. 44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು. 45 ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲನುಗಳಲ್ಲಿ ಒಂದರನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು. 46 ಸೌಲನು ಆ ಮೇಲೆ ಫಿಲಿಷ್ಟಿಯರನ್ನು ಹಿಂದಟ್ಟಿದ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು. 47 ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಬರು, ಅಮೋನಿಯರು, ಎದೋಮ್ಬರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು. 48 ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು. 49 ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ಟಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್. 50 ಅಹೀಮಾಚನ ಮಗನಾದ ಅಹೀನೋವಮುಳು ಸೌಲನ ಹೆಂಡತಿ. ನೇರನ ಮಗನಾದ ಅಬ್ದೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು. 51 ಸೌಲನ ತಂದೆಯಾದ ಕೀಷನೂ, ಅಬ್ದೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು. 52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಿಲಿಷನೂ ಪರಾಕ್ರಮಶಾಲಿಯೂ ಅದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.

15 ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲ; ಆತನು ಈಗ ಹೇಳುವುದನ್ನು ಕೇಳು. 2 ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯತೀರಿಸುವೆನು. 3 ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು. 4 ಸೌಲನು ತೆಲಾಯೇಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲಿ ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದರು ಹತ್ತು ಸಾವಿರ ಜನರು ಇದ್ದರು. 5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು. 6 ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದಿರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು. 7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು. 8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು. 9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಕುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು. 10 ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು. 11 ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು. 12 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮಲಿಗಿ ಹೋಗಿ ಅಲ್ಲಿ ತನಗೋಸ್ಕರ ಒಂದು ಛಾಪಕಸಂಭವವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಿ ಇಳಿದು ಗಿಲ್ಲಾಗಿ ಹೋದನು” ಎಂಬ ವರ್ತಮಾನವು ಬಂದದ್ದರಿಂದ 13 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಅರ್ಪಿಸಿದಿರಲಿ; ನಾನು ಆತನ ಅಪಹರಣವನ್ನು ನೆರವೇರಿಸಿದೆನು” ಅಂದನು. 14 ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು 15 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು. 16 ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು. 17 ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ತನ್ನಾಗಿ ಮಾಡಿದನು. 18 ಆತನು ನಿನಗೆ, ‘ಹೊರಟು ಹೋಗಿ ದುಷ್ಕರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು. 19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳಿಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು. 20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು. 21 ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ

ಕೊಳ್ಳಿಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಲಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು. 22 ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಅಜ್ಞಾಪಾಲನೆ ಉತ್ತಮವಾಗಿದೆ; ಟಿಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. 23 ಅದಿವೇಯತ್ವವು ಮಂತ್ರತಂತ್ರಗಳಷ್ಟೇ ಕಟ್ಟಿದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ಮಿಗ್ಗಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು. 24 ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು. 25 ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು. 26 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು 27 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು. 28 ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇಸ್ರೇಬ್ಬನಿಗೆ ಕೊಟ್ಟಿದ್ದಾನೆ. 29 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು. 30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು. 31 ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು. 32 ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಅಂದನು. ಅಗಾಗನು ಮರಣಭಯ ತಪ್ಪಿತಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು. 33 ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಲಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು. 34 ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು. 35 ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.

16 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಷ್ಟೊಂದು ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇಕೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು. 2 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಅಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ. 3 ಅನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು

ಅಭಿಷೇಕಿಸಬೇಕು" ಎಂದನು. 4 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು "ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?" ಎಂದು ಕೇಳಲು 5 ಅವನು, "ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ" ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು. 6 ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಅತನ ಮುಂದೆ ಇದ್ದಾನೆ ಎಂದುಕೊಂಡನು. 7 ಆದರೆ ಯೆಹೋವನು ಸಮುವೇಲನಿಗೆ, "ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರನೆಯ ನೋಡಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ" ಅಂದನು. 8 ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, "ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ" ಎಂದನು. 9 ತರುವಾಯ ಇಷಯನು ಶಮ್ಸನನ್ನು ಬರಮಾಡಲು ಸಮುವೇಲನು, "ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ" ಎಂದು ಹೇಳಿದನು. 10 ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, "ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ" ಎಂದು ನುಡಿದನು. 11 ಅನಂತರ ಸಮುವೇಲನು ಇಷಯನನ್ನು, "ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ" ಎಂದು ಕೇಳಲು ಅವನು, "ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ" ಎಂದು ಉತ್ತರಕೊಟ್ಟನು. ಆಗ ಸಮುವೇಲನು, "ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು" ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು. 12 ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, "ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ" ಎಂದು ಆಜ್ಞಾಪಿಸಲು 13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು. 14 ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ 15 ಅವನ ಸೇವಕರು ಅವನಿಗೆ, "ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ. 16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು" ಎಂದು ಹೇಳಿದರು. 17 ಸೌಲನು ಅವರಿಗೆ, "ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ" ಎಂದು ಆಜ್ಞಾಪಿಸಿದನು. 18 ಸೇವಕರಲ್ಲೊಬ್ಬನು ಅವನಿಗೆ, "ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಯತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ" ಎಂದು ತಿಳಿಸಿದನು. 19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, "ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು" ಎಂದು ಹೇಳಿಸಿದನು. 20 ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು. 21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು

ಹೊರುವುದಕ್ಕೆ ನೇಮಿಸಿಕೊಂಡನು. 22 ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, "ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವಮಾಡಲಿ" ಎಂದು ತಿಳಿಸಿದನು. 23 ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಆದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.

17 ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೈಸ್ತಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು. 2 ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು. 3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು. 4 ಫಿಲಿಷ್ಟಿಯರ ಪಾಳೆಯದಿಂದ ಗತೆ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು. 5 ಅವನ ಶಿರಸ್ಥಾಭವು ತಾಮ್ರದ್ದು, ತಾಮ್ರ ಲೋಹದ ಬಿಲ್ಲುಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.) 6 ಅವನ ಪಾದರಕ್ಷೆಗಳು, ಹೆಗಲ ಮೇಲಣ ಈಟಿಯೂ ತಾಮ್ರದವು. 7 ಅವನ ಬರ್ಜಿಯು ಹಿಡಿಕೆಯು ನೇಯಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಆದರೆ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು. 8 ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, "ನೀವು ಯುದ್ಧಮಾಡಲು ಬಂದಿದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ. 9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಂದರೆ ನಾವು ನಿಮಗೇ ದಾಸರಾಗಿರುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ಆಗ ನೀವು ನಮ್ಮ ಗುಲಾಮರಾಗಿ ನಮ್ಮನ್ನು ಸೇವಮಾಡುವವರಾಗುವಿರಿ" ಎಂದು ಹೇಳಿದನು. 10 ಮತ್ತು ಅವನು, "ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ" ಎಂದು ಸವಾಲು ಹಾಕಿದನು. 11 ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು. 12 ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತನ್ನಾದ ಇಷಯನೆಂಬ ಒಬ್ಬ ವ್ಯದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು. 13 ಇವನ ಮೂರು ಹಿರಿಯ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ, ಎರಡನೆಯ ಮಗನ ಹೆಸರು ಅಬೀನಾದಾಬ, ಮೂರನೆಯವನ ಹೆಸರು ಶಮ್ಸ. 14 ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ 15 ದಾವೀದನು ಸೌಲನನ್ನು ಬಿಟ್ಟು ತಂದೆಯ ಕುರಿಗಳನ್ನು ಮೇಯಿಸುವುದಕ್ಕೋಸ್ಕರ ಬೇತ್ಲೆಹೇಮಿಗೆ ಹೋದನು. 16 ಆ ಫಿಲಿಷ್ಟಿಯನ ನಲ್ಲತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು. 17 ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, "ಇಗೋ ಇಲ್ಲಿ ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಆಣ್ಣಂದಿರಗೆ ಕೊಡು. 18 ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಆಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ. 19 ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರೆಲ್ಲಾ" ಎಂದು ಹೇಳಿದನು. 20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು

ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು. 21 ಇಸ್ರಾಯೇಲರು, ಫಿಲಿಷ್ಟಿಯರೂ ಎದುರಿದರು, ವ್ಯೂಹಕಟ್ಟುವಷ್ಟರಲ್ಲಿ 22 ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು. 23 ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು. 24 ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು. 25 ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು. 26 ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುಸ್ತಿಯಿಲ್ಲದೆ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು, 27 ಅದಕ್ಕೆ ಅವರು ಮುಂಚಿನಂತೆ ಇಂಥಿಂಥದೂ ದೊರಕುವುದೆಂದು ಉತ್ತರಕೊಟ್ಟರು. 28 ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು ತುಂಬಿತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು. 29 ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ 30 ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು. 31 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು. 32 ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ದೈಯರ್ಗಿಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು, 33 ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು. 34 ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂದಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ 35 ನಾನು ಒಡನೆ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದುಹಿಡಿದು ಬಿಡಿದು ಕೊಂದುಹಾಕುತ್ತಿದ್ದೆನು. 36 ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಅದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುಸ್ತಿಯಿಲ್ಲದೆ ಫಿಲಿಷ್ಟಿಯನಿಗೂ ಆಗಬೇಕು. 37 ನನ್ನನ್ನು ಅಂಥ ಸಿಂಹದ ಮತ್ತೆ ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ, 38 ಅವನಿಗೆ ತನ್ನ ಯುದ್ಧ ವಸ್ತ್ರಗಳನ್ನು ಕವಚವನ್ನೂ ತೊಡಿಸಿ, ತಲೆಗೊಂದು ತಾಮ್ರದ ತಿರಸ್ತಾಣವನ್ನಿಟ್ಟನು. 39 ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು 40 ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಅರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ

ಚೀಲದಲ್ಲಿ ಹಾಕಿ ಕೈಯಲ್ಲಿ ಕವಚೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು. 41 ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುಂಡಿ ಹೊರುವವರು ಅವನ ಮುಂದೆ ಇದ್ದರು. 42 ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ವನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ, 43 “ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ, 44 “ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು. 45 ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ. 46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿಂದಾನೆಂಬುದು ಭೂಲೋಕದವರಿಗಲ್ಲಾ ತಿಳಿದುಬರುವುದು. 47 ಯೆಹೋವನು ಈಟಿಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು. 48 ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ, 49 ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಚೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು 50 ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು. 51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೇ ಒಂದು ಕವಚೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು. 52 ಇಸ್ರಾಯೇಲರು ಯೆಹೂದ್ಯರು ಎದ್ದು ಅರ್ಘಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು. 53 ಅನಂತರ ಇಸ್ರಾಯೇಲರು ಹಿಂತಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು. 54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಅಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. 55 ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಬಿದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ದೇರನನ್ನು, “ಅಬ್ದೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವವಾಣಿ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು. 56 ಆಗ ಅರಸನು ಅವನಿಗೆ, “ಆ ಪ್ರಾಯಸ್ಕನು ಯಾರ ಮಗನೆಂದು ವಿಚಾರಿಸು” ಎಂದು ಆಜ್ಞಾಪಿಸಿದನು. 57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ದೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು. 58 ಸೌಲನು ಅವನನ್ನು “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇಕೈಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.

18 ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. 2 ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು. 3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು. 4 ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು

ತನ್ನ ಯುದ್ಧವಸ್ತ್ರಗಳನ್ನು ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು. 5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು. 6 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಯಡಿಶಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು. 7 ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು. 8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದನೆಂದೂ ಹಾಡುತ್ತಾರಲ್ಲ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು 9 ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು. 10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗಿಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು. 11 ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು. 12 ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದ್ದರಿಂದ ಸೌಲನು ದಾವೀದನಿಗೆ ಭಯಪಟ್ಟು, 13 ಅವನನ್ನು ತನ್ನ ಸಾನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು. 14 ಯೆಹೋವನು ಅವನ ಸಂಗಡ ಇದ್ದದ್ದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು. 15 ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು. 16 ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು. 17 ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವಿರಲನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು. 18 ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮನವೇ?” ಅಂದನು. 19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ವೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು. 20 ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು. 21 ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬಿಳುವಂತೆಯೂ ಇವಳನ್ನು ಅವನಿಗೆ ಕೊಡುವನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಕಾಗಿ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು. 22 ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು. 23 ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೇಲ್ಲಾ” ಎಂದು ಉತ್ತರ ಕೊಟ್ಟನು. 24 ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು. 25 ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಆಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.

ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಬೇಕೆಂಬುದೇ ಅವನ ಉದ್ದೇಶವಾಗಿತ್ತು. 26 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ, 27 ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು. 28 ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು, 29 ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು. 30 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಮುಸ್ತಬ್ಧವಾಯಿತು.

19 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. 2 ಅದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು. 3 ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು. 4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾದಿದ್ದೆಲ್ಲವೂ ನಿನ್ನ ಹಿತಕಾರಿಯೇ. 5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟೆಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು. 6 ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು. 7 ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು. 8 ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು. 9 ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು. 10 ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನುದರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು. 11 ಸೌಲನ ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ 12 ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು. 13 ಅನಂತರ ಆಕೆಯ ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂರಲಿನಿಂದ ಹೆಣೆದ ಚಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು. 14 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು

ಅವನಿಗೆ ಸ್ಪಷ್ಟವಿಲ್ಲವೆಂದು ಹೇಳಿಕಳುಹಿಸಿದಳು. 15 ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಅಜ್ಞಾಪಿಸಿದನು. 16 ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು. 17 ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದೆಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು. 18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲೆ ವಾಸವಾಗಿದ್ದರು. 19 ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು, 20 ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು. 21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು. 22 ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು. 23 ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು. 24 ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.

20 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು, 2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಲಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು. 3 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು. 4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳಿ ಮಾಡುತ್ತೇನೆ” ಅಂದನು. 5 ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ, ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು. 6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು. 7 ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು

ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ. 8 ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು. 9 ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು. 10 ದಾವೀದನು, “ನಿನ್ನ ತಂದೆಯು ಬಿರುಸುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು 11 ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. 12 ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು. 13 ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ. 14 ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು. 15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಆಗಲಿರಲಿ. 16 ಆಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತಿರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು, 17 ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು. 18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು. 19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಹುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು. 20 ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು 21 ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರು. 22 ಅದರೆ, ‘ಬಾಣಗಳು ಈಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ. 23 ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು. 24 ದಾವೀದನು ಹೊಲದಲ್ಲಿ ಅಡಗಿಕೊಂಡನು. 25 ಅರಸನು ಅಮಾವಾಸ್ಯೆ ದಿನ, ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅನ್ವೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ, 26 ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲಿಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು. 27 ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು. 28 ಅದಕ್ಕೆ ಯೋನಾತಾನನು, “ದಾವೀದನು ‘ಬೆತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ’ 29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ” ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು. 30 ಆಗ ಸೌಲನು ಬಹಳವಾಗಿ

ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು. 31 ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು. 32 ಕೇಳಿದನು. 9 ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು. 33 ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೇಸಿದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಗೊತ್ತಾಗಲು 34 ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದಿದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ. 35 ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ, 36 ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು. 37 ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತ್ತಲ್ಲ 38 ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು. 39 ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ. 40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು. 41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. 42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಅಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.

21 ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೇಲೆಕನ ಬಳಿಗೆ ಬಂದನು. ಅಹೀಮೇಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು. 2 ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ. 3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಅಕಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಅಂದನು. 4 ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟಿರುವಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು. 5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದ್ದಲ್ಲವೇ” ಎಂದು ಉತ್ತರ ಕೊಟ್ಟನು 6 ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ

ರೊಟ್ಟಿಗಳನ್ನೇ ಕೊಟ್ಟುಬಿಟ್ಟನು. 7 ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಅಲಯದಲ್ಲಿ ಉಳಿದುಕೊಂಡಿದ್ದನು. 8 ದಾವೀದನು ಅಹೀಮೇಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ. ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು. 9 ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಲಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತುಲ್ಪಟ್ಟು, ಏಪೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು. 10 ದಾವೀದನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಅಕೀಷನ ಬಳಿಗೆ ಓಡಿಹೋದನು. 11 ಅಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು. 12 ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಅಕೀಷನಿಗೆ ಬಹಳವಾಗಿ ಹೆದರಿ, 13 ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುಸುತ್ತು, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನೆಂತೆ ನಟಿಸಿದನು. 14 ಆಗ ಅಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ? 15 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.

22 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು. 2 ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. 3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಚಿ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು. 4 ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು. 5 ಗಾಡ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ ಅರಣ್ಯಕ್ಕೆ ಹೋದನು. 6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು. 7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ? 8 ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಜೊತೆಯನ್ನೇ ಬಿಟ್ಟಿದ್ದೀರಿ” ಅಂದನು 9 ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಮೇಲೆಕನ

ಬಳಿಗೆ ಬಂದದ್ದನ್ನು ಕಂಡನು. 10 ಅವನು ಇವನಿಗೆ ಯೆಹೋವನ ಚಿತ್ರವನ್ನು ತಿಳಿಸಿ, ಅಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು. 11 ಕೂಡಲೆ ಸೌಲನು ಅಹೀಟೊಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರಲ್ಲರೂ ಅರಸನ ಸನ್ನಿಧಿಗೆ ಬರಲು, 12 ಸೌಲನು, “ಅಹೀಟೊಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು. 13 ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇ? ” ಎಂದು ಕೇಳಿದನು 14 ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬರು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ? 15 ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು. 16 ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ 17 ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ. 18 ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗಿನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು. 19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು. 20 ಅಹೀಟೊಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು, 21 ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದ್ದಾನು. 22 ದಾವೀದನು ಎದೋಮ್ಯನಾದ ದೋಯೇಗಿನಿಯನ್ನು, “ನಾನು ಅಲ್ಲಿ ಕರಾಣಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವೆನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲ. 23 ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರು” ಎಂದು.

23 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು 2 ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು. 3 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು. 4 ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನನ್ನು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು. 5 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ

ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು. 6 ದಾವೀದನ ಬಳಿಗೆ ಒಡಿದಿಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಪೋದನ್ನು ತಂದಿದ್ದನು, 7 ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು, 8 ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು. 9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಪೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು. 10 ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು. 11 ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು. 12 ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು. 13 ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು. 14 ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ. 15 ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೇಷದಲ್ಲಿ ಅಡಗಿಕೊಂಡಿದ್ದನು. 16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ, 17 ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು. 18 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೇಷದಲ್ಲಿಯೇ ಇದ್ದನು. 19 ಜೀಫ್ಕರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೇಷದ ಗಿರಿಗಳಲ್ಲಿ, ಅಂದರೆ ಯೆಷಿವೋನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ. 20 ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು. 21 ಆಗ ಸೌಲನು ಅವನಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ. 22 ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿ. ಅವನು ಬಹು ಯುಕ್ತವೃತ್ತಂತೆಂದು ಕೇಳಿದ್ದೇನೆ. 23 ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು. 24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಆರಾಫ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು. 25 ಸೌಲನು ತನ್ನ ಜನರೊಡನೆ ದಾವೀದನನ್ನು

ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು. 26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರಿತವರಂತೆ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು. 27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು. 28 ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಅದುದರಿಂದ ಆ ಬೆಟ್ಟಕ್ಕೆ “ಮಕ್ಲೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು. 29 ದಾವೀದನು ಅಲ್ಲಿಂದ ಗಟ್ಟಿಹತ್ತಿ ಹೋಗಿ ಏಂಗಿದಿಯ ಗಿರಿಗಳಲ್ಲಿ ವಾಸಿಸಿದನು.

24 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗಿದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು. 2 ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು. 3 ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಒಂಭಾಗದಲ್ಲಿ ಅಡಗಿಕೊಂಡಿದ್ದರು. 4 ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು. 5 ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಬುಚ್ಚತೊಡಗಿತು. 6 ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು. 7 ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ 8 ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, 9 “ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ? 10 ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು. 11 ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ. 12 ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಅತನೇ ನನಗೋಸ್ಕರ ನಿನಗೆ ಮುಯ್ಯ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ. 13 ‘ಕಟ್ಟಿವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ. 14 ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೆ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೋಣವನ್ನೋ? 15 ಯೆಹೋವನು ನ್ಯಾಯಾಧಿಪತಿಯಾಗಿ

ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಅತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು. 16 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು. 17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿ. 18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು. 19 ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ. 20 ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು. 21 ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು. 22 ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.

25 ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು. 2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್. 3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಕರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು. 4 ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು. 5 ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ. 6 ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ. 7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವಿಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ. 8 ನಿನ್ನ ಅಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು. 9 ದಾವೀದನ ಸೇವಕರೂ ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು. 10 ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ. 11 ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು. 12 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ, 13 ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು

ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂ ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು. 14 ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು. 15 ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ. 16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೊಡೆಯಂತಿದ್ದರು. 17 ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂಲಕೂಡ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು. 18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮೂಸು, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಡಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ, 19 ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ. 20 ಆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು. 21 ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವೃಥಾವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು. 22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು. 23 ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು. 24 ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು. 25 ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ. 26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಹಿ, ನಿನ್ನ ಜೀವದಾಹಿ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ. 27 ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ. 28 ನಿನ್ನ ದಾಸಿಯು ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ. 29 ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವಹಿತೆಯೆಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ. 30 ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ, 31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವೈದಿಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು. 32 ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. 33 ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ

ಬುದ್ಧಿಯೂ ಸ್ತೋತ್ರಾರ್ಹವೆ. ಸರಿ. 34 ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಹಿ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು. 35 ಅವನು ಆ ಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಘ್ನಾಪನೆಯನ್ನು ಲಾಲಿಸಿದ್ದೇನೆ” ಅಂದನು. 36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. 37 ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು. 38 ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು. 39 ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತೆ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು. 40 ಅವರು ಕರ್ಮಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು. 41 ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವೆಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟಳು. 42 ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು. 43 ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು. 44 ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಳಿಂಬ ತನ್ನ ಮಗಳನ್ನು ಪುನಃ ಗಲ್ಲಿಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.

26 ಜೀಷ್ವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು. 2 ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಅರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ, 3 ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು 4 ಅವನು ಕೂಡಲೇ ಗೂಡಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು. 5 ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ದೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳವು ಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು. 6 ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೇಲನಿಗೂ, ಚಿರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು. 7 ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ದೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.

8 ಅಜೀಷ್ಯಯ ದಾವಿದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತೆ ಅವಕಾಶವಿರುವುದಿಲ್ಲ” ಎಂದು ಹೇಳಿದನು. 9 ಆದರೆ ದಾವಿದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ” ಅಂದನು. 10 ಇದ್ದರೂ ದಾವಿದನು, “ಯೆಹೋವನ ಆಜ್ಞೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು. 11 ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ 12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು. 13 ದಾವಿದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು, 14 “ಅಬ್ದೀರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ದೀರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು. 15 ದಾವಿದನು ಅಬ್ದೀರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು. 16 ನೀನು ಹೀಗೆ ಮಾಡುವುದು ಸರಿಯಲ್ಲ, ಯೆಹೋವನಾಣಿ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು. 17 ಸೌಲನು ದಾವಿದನ ಸ್ವರದ ಗುರುತು ಹಿಡಿದು ಅವನನ್ನು, “ದಾವಿದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ, 18 ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆನು? 19 ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಅಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯನಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ನದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು. 20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು. 21 ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವಿದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು 22 ದಾವಿದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ. 23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ. 24 ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು. 25

ಆಗ ಸೌಲನು ದಾವಿದನಿಗೆ, “ನನ್ನ ಮಗನೇ ದಾವಿದನೇ ನೀನು ಅಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವಿದನು ತನ್ನ ದಾರಿಯನ್ನು ಹಿಡಿದನು. 27 ದಾವಿದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು. 2 ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಅಕೀಷನ ಬಳಿಗೆ ಹೋದನು. 3 ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಅಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವಿದನ ಹೆಂಡತಿಯಾಗಿರುವ ಇಬ್ದೇಲ್ಯಕಾದ ಅಹೀನೋವಮುಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು. 4 ದಾವಿದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ. 5 ಒಂದು ದಿನ ದಾವಿದನು ಅಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೂ ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು. 6 ಅಕೀಷನು ಕೂಡಲೇ ಅವನಿಗೆ ಚಿಕ್ಕಗ್ಗ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಕಗ್ಗ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ. 7 ದಾವಿದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸವಾಗಿದ್ದನು. 8 ಆ ಕಾಲದಲ್ಲಿ ಅವನೂ, ಅವನ ಜನರೂ ತೆಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರಿಯರು, ಅಮಾಲೇಕ್ಯರು ಇವರ ಮೇಲೆ ಅಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು. 9 ದಾವಿದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಅಕೀಷನ ಬಳಿಗೆ ಹೋಗುತ್ತಿದ್ದನು. 10 ಅಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರಿಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವಿದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು. 11 ದಾವಿದನು ತನ್ನ ಕೃತ್ಯವನ್ನು ಜನರು ಹೇಳಾರಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. 12 ದಾವಿದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಅಕೀಷನು ನಂಬಿಕೊಂಡನು. 28 ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಅಕೀಷನು ದಾವಿದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನುವ ದಾವಿದನು, 2 “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಅಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗುವಲಿಗೆ ನೇಮಿಸಿಕೊಳ್ಳುವೆನು” ಅಂದನು. 3 ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ಯವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು. 4 ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಲೋವದಲ್ಲಿ ಇಳಿದುಕೊಂಡರು. 5 ಅವನು ಫಿಲಿಷ್ಟಿಯರ

ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು. ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದಿದ್ದ ಮಂಚದ ಮೇಲೆ ಕುಳಿತುಕೊಂಡನು. 24 ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬರ ಕರುವಿತ್ತು. ಅಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. 25 ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.

29 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಬ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. 2 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಅಕೀಷನ ಸಂಗಡ ಹಿಂಬಾಲಿಸುತ್ತಿದ್ದನು. 3 ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಅಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು. 4 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ? 5 ‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಎಂದು. 6 ಆಗ ಅಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣಿ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದದಿಂದಿಂದು ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ. 7 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು. 8 ದಾವೀದನು ಅಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನೂ ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು. 9 ಆಗ ಅಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆಲ್ಲಾ. 10 ಅದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು. 11 ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಬ್ರೇಲಿಗೆ ಹೋದರು.

30 ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಕಣ್ಣ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಕಣ್ಣ ಊರಿಗೂ ಬಂದು ಚಿಕ್ಕಣ್ಣ ಊರನ್ನು ಸುಟ್ಟು ಹಾಳುಮಾಡಿ, 2 ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು. 3 ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು 4 ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು. 5 ದಾವೀದನ ಇಬ್ಬರು ಹೆಂಡತಿಯರಾದ ಇಬ್ರೇಲಿನವಳಾದ ಅಹೀನೋಮವುಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಯಳೂ ಸೆರೆಯಾಗಿ

ಹೋಗಿದ್ದರು. 6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೋಂದುಕೊಂಡು, ದಾವೀದನನ್ನು ಕಲ್ಪಿಸಿದ ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು 7 ಅಹೀಮೇಲೆನ ಮಗನಾದ ಎಬ್ರಾಹಾಮನಿಗೆ, “ದಯವಿಟ್ಟು ಏಪೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು. 8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಿಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು. 9 ದಾವೀದನೂ ಅವನ ಸಂಗಡ ಇದ್ದ ಅರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು 10 ಅಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟಿದ್ದರಿಂದ, ದಾವೀದನು ಉದರ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು. 11 ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನಿಸಿ, ನೀರು ಕುಡಿಸಿ, 12 ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು. 13 ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ತಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು. 14 ನಾವು ಕೆರೇತ್ಕೂರು ಯೆಹೂದ್ಯರೂ ಕಾಲೇಬ್ಬರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರಮಾಡಿ ಚಿಕ್ಕಗ್ಗ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು. 15 ಅಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು. 16 ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು. 17 ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟಿಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ. 18 ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು. 19 ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಿಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು. 20 ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು. 21 ಅಂತರ ದಾವೀದನು ಅಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು. 22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದಿದ್ದರೆ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು. 23 ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು. 24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ

ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು. 25 ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ. 26 ದಾವೀದನು ಚಿಕ್ಕಗ್ಗ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು. 27 ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು, 28 ಅರೋಯೇರಿನವರು ಸಿಪ್ಪೋತಿನವರು ಎಷ್ಟೆವೋದವರು, 29 ರಾಕಾಲಿನವರು, ಎರಹ್ಯೇಲ್ಯರು, ಕೇನ್ಯರು, 30 ಹೊರ್ಮದವರು, ಬೋರಾಪಾನಿನವರು, ಅತಾಕಿನವರು, 31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.

31 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಲೋವ ಬೆಟ್ಟದಲ್ಲಿ ಹತರಾದರು. 2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ತೀಷೂವನನ್ನೂ ಕೊಂದರು. 3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಯಾಗಾರನು ಅವನಿಗೆ ಗುರಿಯಿಟ್ಟನು. 4 ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲ. ಇಲ್ಲವಾದರೆ ಸುಸ್ತತಿಯಿಲ್ಲದೆ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು. 5 ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು. 6 ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು. 7 ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. 8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಲೋವ ಬೆಟ್ಟದಲ್ಲಿ ಸತ್ತಿಬಿದ್ದಿರುವುದನ್ನು ಕಂಡು 9 ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು. 10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಲೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು. 11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಲಾನಿನವರಿಗೆ ಮುಟ್ಟಿದಾಗ 12 ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಲೆಯಾನಿನ ಗೋಡೆಯಿಂದ ಇಳಿಸಿ, ಯಾಬೆಷ್ಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು. 13 ಅವರ ಎಲ್ಲಾಬುಗಳನ್ನು ಯಾಬೆಷ್‌ನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.

2 ಸಮು

1 ಸೌಲನು ಸತ್ಯನಂತರ, ದಾವೀದನು ಅಮಾಲೇಕ್ರನ್ನು ಸಂಹರಿಸಿ ಚಿಕ್ಕಣ್ಣ ಪಟ್ಟಣದಲ್ಲಿ ಎರಡು ದಿನ ಇದ್ದನು. 2 ಮೂರನೆಯ ದಿನದಲ್ಲಿ ಸೌಲನು ರಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. 3 ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ರಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು. 4 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನೂ ಮರಣಹೊಂದಿದರು” ಎಂದು ತಿಳಿಸಿದನು. 5 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು, 6 “ನಾನು ಆಕಸ್ಮಿಕವಾಗಿ ಗಿಲ್ಲೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು. 7 ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು. 8 ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರ?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು. 9 ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದಿದೆ’ ಎಂದು ಹೇಳಿದನು. 10 ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳಿಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು. 11 ಸೌಲನೂ ಅವನ ಮಗನಾದ ಯೋನಾತಾನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ 12 ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು. 13 ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು. 14 ದಾವೀದನು ಅವನಿಗೆ, “ನೀನು ಕೈಯತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ 15 ತನ್ನ ಅಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು. 16 ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು. 17 ದಾವೀದನು ಸೌಲ ಯೋನಾತಾನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ, 18 ಬಿಲ್ಲೆ ಎಂಬ ಗೀತೆಯನ್ನು ಯೆಹೂದರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತೆವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ. 19 “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ. 20 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಟೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟರು. 21 ಗಿಲ್ಲೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ. 22 ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ.

ಸೌಲನ ಕತ್ತಿಯು ವೃಥಾವಾಗಿ ಹಿಂದಿರುಗುತ್ತಿರಲಿಲ್ಲ. 23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು. 24 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ? 25 ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲ. 26 ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಅಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು. 27 ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”

2 ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರೂ ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು. 2 ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಬ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು. 3 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು. 4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಲಾಡ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು. 5 ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಕೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ. 6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು. 7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ಯಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು. 8 ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ದೇರನು ಸೌಲನ ಮಗನಾದ ಈಷ್ಬೋಶತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ 9 ಅವನನ್ನು ಗಿಲ್ಲಾಡ್, ಅಶೇರ್, ಇಬ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು. 10 ಸೌಲನ ಮಗನಾದ ಈಷ್ಬೋಶತನು ನಲ್ಲತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು. 11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದನು ಏಳು ವರ್ಷ ಆರು ತಿಂಗಳುಗಳು. 12 ಒಂದು ದಿನ ನೇರನ ಮಗನಾದ ಅಬ್ದೇರನೂ, ಸೌಲನ ಮಗನಾದ ಈಷ್ಬೋಶತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು. 13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು. 14 ಆಗ ಅಬ್ದೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು. 15 ಆಗ ಸೌಲನ ಮಗನಾದ ಈಷ್ಬೋಶತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು. 16 ಅವರಲ್ಲಿ

ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಬೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಯಾತ್ ಹಸ್ತೂರಿಂ” ಎಂದು ಹೆಸರಾಯಿತು. 17 ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ದೀರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. 18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು. 19 ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ದೀರನನ್ನು ಹಿಂದಟ್ಟಿದನು. 20 ಅಬ್ದೀರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು. 21 ಆಗ ಅಬ್ದೀರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಲಿ ತಿರುಗಿಕೊಂಡು ಯುವಕರೆಲ್ಲೊಬ್ಬನನ್ನು ಹಿಡಿದು ಸುಲಿದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ. 22 ಅಬ್ದೀರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು. 23 ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ದೀರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು. 24 ಆದರೆ ಯೋವಾಬನೂ, ಅಬೀಷೈಯೂ ಅಬ್ದೀರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಬೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ. 25 ಬೆನ್ನಾಮೀಸ್ಕರು ಒಂದೆ ಗುಂಪಾಗಿ ಕೂಡಿಕೊಂಡು ಅಬ್ದೀರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು. 26 ಆಗ ಅಬ್ದೀರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗಲೆಲ್ಲಾ ಇದರ ಅಂತ್ಯವಿಲ್ಲವೆಂದು ನಿನಗೆ ಗೊತ್ತಾಗಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಅಜ್ಞಾಪಿಸುವಿ” ಎಂದನು. 27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತರಿಯನ್ನು ಊದಿಸಿದನು. 28 ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು. 29 ಅಬ್ದೀರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೆರೂಸಲೇಮ್ ಹೊಳೆದಾಟಿ, ಬಿಥೂನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು. 30 ಯೋವಾಬನು ಅಬ್ದೀರನನ್ನು ಹಿಂದಟ್ಟದೆ ಬಿಟ್ಟು ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ. 31 ಆದರೆ ದಾವೀದನ ಸೈನಿಕರು ಅಬ್ದೀರನ ಜನರಾಗಿರುವ ಬೆನ್ನಾಮೀಸ್ಕರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು. 32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆಳ್ಳೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

3 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು. 2 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ಮೋನನು, ಇವನು ಇಬ್ರೇಲಿನವಳಾದ ಅಹೀನೋಮವಳಲ್ಲಿ ಹುಟ್ಟಿದವನು. 3 ಎರಡನೆಯವನು ಕಿಲಾಬನು. ಇವನು ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ನಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು. 4 ನಾಲ್ಕನೆಯವನು ಅದೋನೀಯನು. ಇವನು ಹಗ್ಗೇತಳ ಮಗನು. ಐದನೆಯವನು

ಶಫಟ್ಟನು, ಇವನು ಅಬೀಟಲಳ ಮಗನು. 5 ಆರನೆಯವನು ಇತ್ತಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ. 6 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ದೀರನೇ ಬಲಿಷ್ಠನಾಗಿದ್ದನು. 7 ಆಯಾಹನ ಮಗಳಾದ ಬಿಟ್ಟು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಫೋಲಿತನು ಅಬ್ದೀರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು. 8 ಅಬ್ದೀರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಫೋಲಿತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನೆಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೇ? 9 ನಾನು ಅರಸುವವನನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಪಡಿಸಿದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ, 10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು. 11 ಈಷ್ಫೋಲಿತನು ಅವನಿಗೆ ಹೆದರಿ ಎನೂ ಉತ್ತರಕೊಡಲಾರದೆ ಹೋದನು. 12 ಅನಂತರ ಅಬ್ದೀರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಬೋಡಿಸುತ್ತೇನೆ” ಎಂದು ಹೇಳಿಸಿದನು. 13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು. 14 ಆಗ ದಾವೀದನು ಸೌಲನ ಮಗನಾದ ಈಷ್ಫೋಲಿತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಅಜ್ಞಾಪಿಸಿದನು. 15 ಈಷ್ಫೋಲಿತನು ಲಯಿಷನ ಮಗನೂ ಆತಿಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಅಳುಕುಗಳನ್ನು ಕಳುಹಿಸಿ ಆತಿಯನ್ನು ಕರೆಯಿಸಿದನು. 16 ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆತಿಯ ಹಿಂದೆ ಹೋದನು. ಅನಂತರ ಅಬ್ದೀರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು. 17 ಅಬ್ದೀರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿ. 18 ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲ” ಎಂದು ಹೇಳಿದನು. 19 ಅವನು ಬೆನ್ನಾಮೀಸ್ಕರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ನಾಮೀಸ್ಕರಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು. 20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು. 21 ಅಬ್ದೀರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು. 22 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ದೀರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ

ಕಳುಹಿಸಿಬಿಟ್ಟಿದ್ದನು. 23 ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ದೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ, 24 “ನೀನು ಮಾಡಿದ್ದೇನು? ಅಬ್ದೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೀಯಾ? 25 ನೇರನ ಮಗನಾದ ಅಬ್ದೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ, 26 ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ದೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ. 27 ಅಬ್ದೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಅೂರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು. 28 ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ದೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು. 29 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ವಾಮ್ಯವುಳ್ಳವರೂ (ರಕ್ತ, ಕೀವಸ್ತವಿಸುವ ಚರ್ಮ ರೋಗ), ಕುಪ್ಪರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೆ ಬೇಡುವವರು ಇದ್ದೇ ಇರಲಿ” ಅಂದನು. 30 ಅಬ್ದೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷ್ಯೆಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು. 31 ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ದೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರಿ ಹಿಂದೆ ಹೋದನು. 32 ಅಬ್ದೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು. 33 ದಾವೀದನು ಅಬ್ದೇರನನ್ನು ಕುರಿತು, “ಅಬ್ದೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ? 34 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಿಸಿಕೊಂಡು ಹಾಡಲು ಜನರು ತಿರುಗಿ ಅತ್ತರು. 35 ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಅಣಿಯಿಟ್ಟು ಹೇಳಿದನು. 36 ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು. 37 ನೇರನ ಮಗನಾದ ಅಬ್ದೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು. 38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ. 39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚರೋಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯ ತೀರಿಸಲಿ” ಎಂದು ಹೇಳಿದನು.

4 ಅಬ್ದೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರಲ್ಲೂ ಕಳವಳಗೊಂಡರು. 2 ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ ಕುಲದ ಬೇರೋತಿನವನಾದ ರಿಮೋನನ ಮಕ್ಕಳು. ಬೇರೋತ ಎಂಬುದು

ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ. 3 ಆದರೆ ಬೇರೋತರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ. 4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು. 5 ಈಷ್ಬೋಶತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತನ ರಿಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರು ಅವನ ಮನೆಯ ಬಳಿಗೆ ಬಂದರು. 6 ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ರೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು. 7 ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ, 8 ಹೆಬ್ರೋನಿನಲ್ಲಿ ಇದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶತನ ತಲೆ. ಅರಸನಾದ ನಮ್ಮ ಒಡೆಯರಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯ ತೀರಿಸಿದ್ದಾನೆ” ಅಂದನು. 9 ದಾವೀದನು ಬೇರೋತನ ರಿಮೋನನ ಮಕ್ಕಳಾದ ರೇಕಾಬ್, ಬಾಣರಿಗೆ, 10 “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಕನಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದನೆಲ್ಲವೋ? 11 ಮಹಾದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ, 12 ತನ್ನ ಅಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶತನ ತಲೆಯನ್ನು ಹೆಬ್ರೋನಿನಲ್ಲಿ ಇಬ್ದೇರನ ಸಮಾಧಿಯಲ್ಲಿ ಹೂಳಿಟ್ಟರು.

5 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ, 2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆಯೆಂದು ಹೇಳಿದ್ದಾನೆ’” ಅಂದರು. 3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. 4 ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು. 5 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಎಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು. 6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು. 7 ಆದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೋರೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು. 8 ಆ ದಿನ ದಾವೀದನು, “ಯೆಬೂಸಿಯರನ್ನು ಜಯಸಬೇಕೆಂದಿರುವವನು, ಜಲದ್ವಾರದ

ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು" ಎಂದು ಹೇಳಿದನು. ಅದುದರಿಂದ "ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು" ಎಂಬ ಗಾದೆಯುಂಟು.

9 ದಾವಿದನು ಆ ಕೋಟೆಗೆ ದಾವಿದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಹೋವಿನಿಂದ ಪ್ರಾರಂಭಿಸಿ, ಒಳಗಣ ಪೌಳೋಡಿಯನ್ನು ಕಟ್ಟಿಸಿದನು. 10 ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು. 11 ತೂರಿನ ಅರಸನಾದ ಹೀರಾಮನು ದಾವಿದನಿಗೆ ದೂತರನ್ನೂ ದೇವದಾರುಮರಗಳನ್ನೂ, ಬಡಗಿಯರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವಿದನಿಗೋಸ್ಕರ ಅರಮನೆಯನ್ನು ಕಟ್ಟಿದರು. 12 ಇದರಿಂದ ದಾವಿದನು, "ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ" ಎಂದು ತಿಳಿದುಕೊಂಡನು. 13 ದಾವಿದನು ಹಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು. 14 ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮೂವ, ಶೋಬಾಬ್, ನಾತಾನ್, ಸೊಲೊಮೋನ್, 15 ಇಬ್ರಾರ್, ಎಲೀಷೂವ, ನೆಫೆಗ್, ಯಾಫೀವ, 16 ಎಲೀಷಾಫ, ಎಲ್ಲಾದ ಮತ್ತು ಎಲೀಫೆಲೆಟ್. 17 ಇಸ್ರಾಯೇಲರು ದಾವಿದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವಿದನು ಇದನ್ನು ಕೇಳಿ ದುರ್ಗಕ್ಕೆ ಹೋದನು. 18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು. 19 ಅದನ್ನು ತಿಳಿದು ದಾವಿದನು ಯೆಹೋವನನ್ನು, "ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?" ಎಂದು ಕೇಳಿದನು. ಅದಕ್ಕೆ ಯೆಹೋವನು, "ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು" ಎಂದು ಉತ್ತರಕೊಟ್ಟನು. 20 ಆಗ ಅವನು ಹೋಗಿ ಅವರನ್ನು ಸೋಲಿಸಿ, "ಯೆಹೋವನು ಕಟ್ಟಿ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣು ಮುಂದೆಯೇ ನಾಶಮಾಡಿದ್ದಾನೆ" ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ "ಬಾಳ ಪೆರಾಜೀಮ್" ಎಂದು ಹೆಸರಿಟ್ಟನು. 21 ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವಿದನೂ ಅವನ ಜನರೂ ತೆಗೆದುಕೊಂಡು ಬಂದರು. 22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. 23 ದಾವಿದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, "ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. 24 ಆ ಬಾಕಾ ಮರಗಳ ತುದಿಯಲ್ಲಿ ಹೆಚ್ಚಿಗೆ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು" ಎಂದನು. 25 ದಾವಿದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಲಿದಿಂದ ಗೆಜೆರಿನವರೆಗೂ ಸಂಹರಿಸಿದನು.

6 ಅನಂತರ ದಾವಿದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ 2 ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಅಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು. 3 ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು. 4

ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು. 5 ದಾವಿದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಕ್ಲಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಬಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು. 6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. 7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು. 8 ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವಿದನು ಸಿಟ್ಟುಗೊಂಡು ಆ ಸ್ಥಳಕ್ಕೆ "ಪೆರೇಜ್ ಉಜ್ಜ" ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ. 9 ಆ ದಿನ ದಾವಿದನು ಯೆಹೋವನಿಗೆ ಭಯಪಟ್ಟು, "ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?" ಎಂದುಕೊಂಡು, 10 ಅದನ್ನು ದಾವಿದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೋಮನ ಮನೆಗೆ ಕಳುಹಿಸಿದನು. 11 ಯೆಹೋವನ ಮಂಜೂಷವು ಗತ್ ಊರಿನ ಓಬೇದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಅಶೀರ್ವದಿಸಿದನು. 12 ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೋಮನನ್ನೂ ಅವನಿರುವುದೆಲ್ಲವನ್ನೂ ಅಶೀರ್ವದಿಸಿದ್ದಾನೆಂಬ ವರ್ತಮಾನವು ದಾವಿದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಕಾಹದಿಂದ ದಾವಿದನಗರಕ್ಕೆ ತಂದನು. 13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವಿದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು. 14 ದಾವಿದನು ನಾರಿನ ಏಷೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. 15 ಹೀಗೆ ದಾವಿದನೂ ಎಲ್ಲಾ ಇಸ್ರಾಯೇಲರೂ ಅರ್ಪಟಿಸುತ್ತಾ, ತುತ್ತೂರಿ ಊರುತ್ತಾ, ಯೆಹೋವನ ಮಂಜೂಷವನ್ನು ತಂದರು. 16 ಮಂಜೂಷವು ದಾವಿದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಕಿ ನೋಡಿ, ದಾವಿದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. 17 ಜನರು ಯೆಹೋವನ ಮಂಜೂಷವನ್ನು ತಂದು ದಾವಿದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವಿದನು ಯೆಹೋವನಿಗೋಸ್ಕರ ಸರ್ವಾಗ್ರಾಹಕೋಮಗಳನ್ನು ಸಮಾಧಾನಯುಜ್ಗಳನ್ನೂ ಸಮರ್ಪಿಸಿದನು. 18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಅಶೀರ್ವದಿಸಿದನು. 19 ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. 20 ಅನಂತರ ದಾವಿದನು ತನ್ನ ಮನೆಯವರನ್ನು ಅಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, "ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ" ಅಂದಳು. 21 ಆಗ ದಾವಿದನು ಮೀಕಲಳಿಗೆ, "ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು. 22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಲನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯಾದರೋ ಹೇಗೂ ನನ್ನನ್ನು ಸನ್ಮಾನಿಸುವರು" ಎಂದನು. 23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.

7 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು. 2 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು. 3 ನಾತಾನನು ಅರಸನಿಗೆ, “ಅಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು. 4 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು. 5 ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ? 6 ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಆವರೋಡನೆ ನೆರವೇರಿಸಿದೆನು. 7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇ ಕಟ್ಟಲಿಲ್ಲವೆಂದು ಕೇಳಿದನೋ?” ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು. 8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗಿನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡಮಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. 9 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು. 10 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು. 11 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಕರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನ್ನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. 12 ನಿನ್ನ ಆಯುಷ್ಯಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. 13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವೆನು. ನಾನು ಅವನ ರಾಜ್ಯದ ಸಿಂಹಾಸನವನ್ನು ಒಂದು ತರವಾಗಿ ಸ್ಥಿರಪಡಿಸುವೆನು. 14 ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬಿತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು. 15 ಅದರೂ ನನ್ನ ನಿಷ್ಠೆಯ ಒಡಂಬಡಿಕೆಯ ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನದುರಿನಿಂದ ಹೊರಡಿಸಿಬಿಟ್ಟಿಲ್ಲ. 16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು” ಎಂದು 17 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮತುಗಳನ್ನು ದಾವೀದನಿಗೆ ಹೇಳಿದನು. 18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲ. 19 ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ. 20 ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ? 21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ. 22 ದೇವರೇ,

ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ. 23 ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡೆಸಿದಿ. 24 ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ. 25 ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ. 26 ಸೇನಾಧೀಶ್ವರನಾದ ಯೆಹೋವನು ಮಹಿಮೆಯುಂಟಾಗಿಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ. 27 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನ್ನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ದೈರ್ಯಗೊಂಡನು. 28 ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು. 29 ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಅಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಅಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಭಾಷಿಸಿದನು.

8 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುಕ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಅಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. 2 ಇದಲ್ಲದೆ ಅವನು ಮೋವಾಬ್ಬರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಬರು ದಾವೀದನ ದಾಸರಾಗಿ ಅವನಿಗೆ ಕಪ್ಪುಕೊಡಬೇಕಾಯಿತು. 3 ದಾವೀದನು ಯೂಫ್ರೇಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೇಜೆರನನ್ನು ಸೋಲಿಸಿದನು. 4 ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು. 5 ದಮಸ್ಕದ ಅರಾಮ್ಬರು, ಚೋಬದ ಅರಸನಾದ ಹದದೇಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು. 6 ಅನಂತರ ದಾವೀದನು ದಮಸ್ಕದ ಅರಾಮ್ಬ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಬರು ಅವನ ಸೇವಕರಾಗಿ ಅವನಿಗೆ ಕಪ್ಪುಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು. 7 ಅವನು ಹದದೇಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು. 8 ಇದಲ್ಲದೆ ಅರಸನಾದ ದಾವೀದನು ಹದದೇಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತ್ಥೆಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. 9 ದಾವೀದನು ಹದದೇಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು. 10 ತೋವಿಗೂ ಹದದೇಜೆರನಿಗೂ ವಿರೋಧವಿತ್ತು. ದಾವೀದನು ಹದದೇಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ

ಪಾತ್ರಗಳನ್ನು ತಂದನು. 11 ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಬರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ, 12 ಜೋಬನ ಅರಸನಾದ ರೆಹೋಬನ ಮಗ ಹದದೇಜರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು. 13 ಇದಲ್ಲದೆ ದಾವೀದನು ಹೋಗಿ ಲಘಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು. 14 ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ನಲ್ಲೆಲ್ಲೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು. 15 ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿಯುಗಳಿಂದ ನಡೆಸುತ್ತಾ ಬಂದನು. 16 ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥರ ಇತಿಹಾಸಕಾರನಾಗಿದ್ದನು. 17 ಅಹೀಟೂಬನ ಮಗನಾದ ಚಾದೋಕನೂ ಅಹೀಮೇಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು, 18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

9 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು, 2 ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನಿಬ ೭ಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು. 3 ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿದ್ದ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ೭ಬ್ಬ ಮಗನಿದ್ದಾನೆ” ಎಂದು ಹೇಳಿದನು. 4 ಅರಸನು, “ಅವನು ಎಲ್ಲಿರುತ್ತಾನೆ?” ಎಂದು ಅವನನ್ನು ಕೇಳಲು ಚೀಬನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು. 5 ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರ ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು. 6 ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು. 7 ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು. 8 ನನ್ನ ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು. 9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ. 10 ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಅಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಆಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಅದರೆ ಮೆಫೀಬೋಶೆತ್ರಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು. 11 ಚೀಬನು ಅರಸನಿಗೆ,

“ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು. 12 ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು. 13 ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲಿ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.

10 ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು. 2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತ್ತೋಕದಲ್ಲಿದ್ದ ಹಾನೂನನನ್ನು ಸಂತ್ಯಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು. 3 ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತ್ಯಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. 4 ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. 5 ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ. 6 ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತೆ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು 7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. 8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. 9 ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು. 10 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು. 11 ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು. 12 ದೈಯೊಂದಿರಿದು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. 13 ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು. 14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು. 15 ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು. 16 ಹದದೇಜರನು ಯೂಫೆಟಿಸ್

ನದಿಯ ಆಚೆಯಲ್ಲಿದ್ದ ಅರಾವ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೇಜರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು. 17 ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರಲ್ಲರನ್ನು ಕೂಡಿಸಿಕೊಂಡು ಯೋದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾವ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ, 18 ಅರಾವ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾವ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ಲತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು. 19 ಹದದೇಜರನಿಗೆ ದಾಸರಾಗಿದ್ದ ಅರಸರಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾವ್ಯರು ಅಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.

11 ರಾಜರಲ್ಲರೂ ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಭಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. 2 ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾರ್ಗಿಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು. 3 ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಸನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಸೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು. 4 ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು. 5 ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು. 6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು. 7 ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ 8 ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು. 9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. 10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿರುವಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು. 11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು. 12 ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು. 13 ಮರುದಿನ ದಾವೀದನು ಅವನನ್ನು ಅನ್ವಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ

ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. 14 ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು. 15 ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ” ಎಂಬುದಾಗಿ ಬರೆದಿದ್ದನು. 16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. 17 ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನು ಸಹ ಸತ್ತನು. 18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು. 19 ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು, 20 ‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೇ? 21 ಯೆರೂಸಲೇಮಿನ ಮಗನಾದ ಅಬೀಮೇಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೇ? ತೇಬೇಜಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?” ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು. 22 ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ, 23 “ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು. 24 ಆಗ ಬಿಲ್ಗಾದರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು. 25 ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡಬೇಡಿ ಅಥವಾ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು. 26 ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು. 27 ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕಟ್ಟಿದ್ದೂ, ಅನೀತಿಯೂ ಆಗಿತ್ತು.

12 ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐವತ್ತರ್ಯವಂತನು ಇನ್ನೊಬ್ಬನು ಬಡವನು. 2 ಐವತ್ತರ್ಯವಂತನಿಗೆ ಬಹಳ ಕುರಿದನಗಳಿದ್ದವು. 3 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಏದೆ ಮೇಲೆಯೇ ಒರಗಿಕೊಂಡು ನಿದ್ರೆ ಮಾಡುತ್ತಿತ್ತು. 4 ಒಂದು ದಿನ ಐವತ್ತರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐವತ್ತರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿದನು” ಎಂದು ಹೇಳಿದನು. 5 ಇದನ್ನು ಕೇಳಿ

ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು. 6 ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು. 7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ. 8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು. 9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕಟ್ಟಿದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯಾದ ಊರಿಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ. 10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯಾದ ಊರಿಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ. 11 ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ. 12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು.” ಎಂದನು. 13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ. 14 ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ತದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು. 15 ಊರಿಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ತಸ್ಥನಾಯಿತು. 16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯಲ್ಲೂ ನೆಲದ ಮೇಲೆಯೇ ಬಿದ್ದುಕೊಂಡಿದ್ದನು. 17 ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ. 18 ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತ್ಯಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು. 19 ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು. 20 ಆಗ ದಾವೀದನು ನೆಲದಿಂದದ್ದು ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು. 21 ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು. 22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃತಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು. 23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು?

ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು. 24 ದಾವೀದನು ತನ್ನ ಹೆಂಡತಿಯಾದ ಬತ್ಸೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೃಪ್ತಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೋಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು. 25 ಪ್ರವಾದಿಯಾದ ನಾತಾನನು ಯೆಹೋವನು ತನಗೆ ಅಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೋರ್ದನ್” ಎಂದು ಹೆಸರಿಟ್ಟನು. 26 ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು. 27 ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ. 28 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಂಡು, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು. 29 ಆಗ ದಾವೀದನು ಜನರೊಬ್ಬರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು. 30 ಇದಲ್ಲದೆ ಅವನು ಮಲ್ಘಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು. 31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲೆ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.

13 ದಾವೀದನ ಮಗನಾದ ಅಬ್ದಾಲ್ಮೋಮನಿಗೆ ತಾಮರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ಮೋನನು ಆಕೆಯನ್ನು ಮೋಹಿಸಿದನು. 2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ತಸ್ಥನಾದನು. ತಾಮರಳು ಕನ್ನೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ಮೋನನು ತಿಳಿದನು. 3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. 4 ಬಹು ಯುಕ್ತವಂತನಾದ ಇವನು ಒಂದು ದಿನ ಅಮ್ಮೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ದಾಲ್ಮೋಮನ ತಂಗಿ ತಾಮರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು. 5 ಆಗ ಯೋನಾದಾಬನು ಅವನಿಗೆ, “ನೀನು ಅಸ್ತಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೇ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು. 6 ಅಮ್ಮೋನನು ಅಸ್ತಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣು ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು. 7 ಆಗ ದಾವೀದನು ಅರಮನೆಗೆ ಅಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ಮೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು. 8 ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ಮೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣು ಮುಂದೆಯೇ ರೊಟ್ಟಿಗಳನ್ನು ಮಾಡಿದಳು. 9 ಅನಂತರ ಆಕೆಯು

ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು. 10 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಅಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಅಹಾರವನ್ನು ಅಣ್ಣನಾದ ಅಮ್ಮೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. 11 ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು. 12 ಆಕೆಯು; “ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅಪಮಾನಕರವಾದ ಕೆಲಸವನ್ನು ಮಾಡಬೇಡ. 13 ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಅದುದರಿಂದ ದಯವಿಟ್ಟು ಅರಸನ ಸಂಗಡ ವಾಸನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು. 14 ಆದರೆ ಅವನು ಆಕೆಗಿಂತಲೂ ಬಲಾಶಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾಶಾರದಿಂದ ಆಕೆಯನ್ನು ಕೆಡಿಸಿದನು. 15 ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷವುಂಟಾಯಿತು. ಅವಳ ಬಗ್ಗೆ ಇದ್ದ ಪ್ರೀತಿಯಂತೆ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು. 16 ಅಮ್ಮೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು. 17 ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು. 18 ಆಕೆಯು ನಾನಾ ವರ್ಷವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ನೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು. 19 ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲೆಟ್ಟು ಗೋಳಾಡುತ್ತಾ ಹೋದಳು. 20 ಆಕೆಯು ಸಹೋದರನಾದ ಅಬ್ದಾಳೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ಮೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ದಾಳೋಮನ ಮನೆಯಲ್ಲೇ ವಾಸಮಾಡಿದಳು. 21 ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು. 22 ಅಬ್ದಾಳೋಮನು ಅಮ್ಮೋನನ ಸಂಗಡ ಒಳ್ಳೆಯ ಮಾತುಗಳನ್ನಾಡಿ ಕೆಟ್ಟ ಮಾತುಗಳನ್ನಾಡಿ ಅಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ಮೋನನನ್ನು ದ್ವೇಷಿಸಿದನು. 23 ಎರಡು ವರ್ಷಗಳಾದ ನಂತರ ಅಬ್ದಾಳೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳೆ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. 24 ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು. 25 ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ದಾಳೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಅದರೂ ಅರಸನು ಹೋಗಲಿಲ್ಲ. ಅವನನ್ನು ಅತೀರ್ವದಿಸಿದನು ಅಷ್ಟೇ. 26 ಆಗ ಅಬ್ದಾಳೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ಮೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು. 27 ಆದರೆ ಅಬ್ದಾಳೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ಮೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು. 28 ಇದಕ್ಕೆ ಮೊದಲೇ ಅಬ್ದಾಳೋಮನು ತನ್ನ ಅಳುಗಳಿಗೆ, “ಕೇಳಿ, ಅಮ್ಮೋನನು ದ್ರಾಕ್ಷಾರ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು

ನಾನಲ್ಲವೇ? ದೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು. 29 ಅಬ್ದಾಳೋಮನ ಅಳುಗಳು ಅವನ ಆಜ್ಞೆಯಂತೆ ಅಮ್ಮೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೆಸರಗತ್ತೆಗಳನ್ನು ಹತ್ತಿ ಓಡಿಕೊಂಡರು. 30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ದಾಳೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು. 31 ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು. 32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಿ. ಅಮ್ಮೋನನೊಬ್ಬನೇ ಸತ್ತಿರಬೇಕು. ಅವನು ಅಬ್ದಾಳೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ದಾಳೋಮನ ಮುಖದಿಂದಲೇ ತೋರುತ್ತಿತ್ತು. 33 ಅದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ಮೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು. 34 ಅಬ್ದಾಳೋಮನು ತಪ್ಪಿಸಿಕೊಂಡು ಓಡಿಕೊಂಡನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು. 35 ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೇ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ, 36 ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು. 37 ದಾವೀದನು ತನ್ನ ಮಗನಿಗೊಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು. 38 ಅಬ್ದಾಳೋಮನು ತಪ್ಪಿಸಿಕೊಂಡು ಗೊರಗಿ ಓಡಿಕೊಂಡು ಅಲ್ಲಿನ ಅರಸನೂ ಅಮ್ಮೋನನೂ ಮಗನೂ ಅದ ತಪ್ಪಿಯ ಬಳಿಯಲ್ಲಿ ಮೂರು ವರ್ಷ ಇದ್ದನು. 39 ಅರಸನಾದ ದಾವೀದನು ಅಮ್ಮೋನನ ಮರಣದ ವಿಷಯವಾಗಿ ಅದರಹೆಸರಿನ ತನ್ನ ಮಗನಾದ ಅಬ್ದಾಳೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.

14 ಅರಸನು ಅಬ್ದಾಳೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರಾಯಳ ಮಗನಾದ ಯೋವಾಬನು ತಿಳಿದು 2 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ, 3 ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು. 4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು. 5 ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು, 6 “ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು. 7 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲ’, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ” ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಅರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು. 8 ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಅಜ್ಞಾಪಿಸುತ್ತೇನೆ” ಎಂದು ಹೇಳಿದನು. 9 ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯೂ ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು. 10 ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ,

ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು. 11 ಆಗ ಆ ಸ್ತ್ರೀಯು, “ಸಮೀಪ ಬಂದುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಹೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು. 12 ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು. 13 ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಅಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೆಕೆ ಮಾಡಬೇಕು? 14 ನಾವು ಸಾಯುವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುವಾಯಿಗಳನ್ನು ಕಲ್ಪಿಸುವವನಾಗಿರುತ್ತಾನೆ. 15 ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯು ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು. 16 ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ತುತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’ 17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಪಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು. 18 ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು. 19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು. 20 ಅಬ್ರಾಹೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು. 21 ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡಿದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ರಾಹೋಮನನ್ನು ಕರೆದುಕೊಂಡು ಬಾ” ಅಂದನು. 22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು. 23 ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ರಾಹೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು. 24 ಆದರೆ ಅರಸನು, “ಅಬ್ರಾಹೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ. 25 ಸೌಂದರ್ಯದಲ್ಲಿ ಅಬ್ರಾಹೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ. 26 ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ

ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು. 27 ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು. 28 ಅಬ್ರಾಹೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು. 29 ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೆಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೆಕಳುಹಿಸಿದರೂ ಅವನು ಬರಲಿಲ್ಲ. 30 ಅದುದರಿಂದ ಅಬ್ರಾಹೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜಮೀನೊಡಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. 31 ಆಗ ಯೋವಾಬನು ಅಬ್ರಾಹೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೀಕೆ?” ಎಂದು ಅವನನ್ನು ಕೇಳಿದನು. 32 ಅದಕ್ಕೆ ಅಬ್ರಾಹೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದಕ್ಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೆಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು. 33 ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ರಾಹೋಮನನ್ನು ಕರೆಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುಂದಿಟ್ಟನು.

15 ಸ್ವಲ್ಪ ಕಾಲವಾದನಂತರ ಅಬ್ರಾಹೋಮನು ತನಗೋಸ್ಕರ ಒಂದು ರಥವನ್ನು ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು. 2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ರಾಹೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು. 3 ಆಗ ಅಬ್ರಾಹೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ. 4 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು. 5 ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುಂದಿಡುವನು. 6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ರಾಹೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು. 7 ನಾಲ್ಕು ವರ್ಷಗಳಾದ ನಂತರ ಅಬ್ರಾಹೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ. 8 ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು. 9 ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ರಾಹೋಮನು ಹೆಬ್ರೋನಿಗೆ ಹೊರಟು ಹೋದನು. 10 ಆದರೆ ಅವನು ಗೂಡಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತರಿಯ ಧ್ವನಿಯನ್ನು ಕೇಳುತ್ತೀರಿ” ಅಬ್ರಾಹೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಪಣಿಸಿರಿ” ಎಂದು ಹೇಳಿಸಿದನು. 11 ಅಬ್ರಾಹೋಮನು ಯೆರೂಸಲೇಮಿನಿಂದ ಅರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ. 12 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ

ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ದಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು. 13 ಇಸ್ರಾಯೇಲ್ಯರ ಮನಸ್ಸು ಅಬ್ದಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು. 14 ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಒಡಹೋಗೋಣ. ಇಲ್ಲೇ ಇದ್ದರೆ ನಾವು ಅಬ್ದಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರಿವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು. 15 ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು. 16 ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ತಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು. 17 ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು. 18 ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೇರೈತ್ತು ಮತ್ತು ಎಲ್ಲಾ ಪೇಲೈತ್ತು ಎಂಬ ಕಾವಲು ದಂಡುಗಳೂ, ಗತ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು. 19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ದಾಲೋಮನ ಬಳಿಯಲ್ಲಿ ವಾಸಮಾಡು. 20 ನಾನು ಎಲ್ಲೆಲ್ಲೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು. 21 ಅದಕ್ಕೆ ಇತ್ತೈ, “ಯೆಹೋವನಾಹಿ, ನನ್ನ ಒಡೆಯನಾದ ಅರಸನ ಜೀವದಾಹಿ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು. 22 ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು. 23 ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು. 24 ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ರಾತರನೂ ಯಜ್ಞವನ್ನು ಅರ್ಪಿಸುತ್ತಿದ್ದನು. 25 ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ ಆತನ ಅಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು. 26 ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು. 27 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ರಾತರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು. 28 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡಮಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು. 29 ಆಗ ಚಾದೋಕನೂ ಮತ್ತು ಎಬ್ರಾತರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು. 30 ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆವರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು. 31 ಅಬ್ದಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ

ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಅಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು. 32 ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು. 33 ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ. 34 ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ದಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಅಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು. 35 ಅಲ್ಲಿ ನಿನ್ನ ಸಂಗಡ ಚಾದೋಕ ಮತ್ತು ಎಬ್ರಾತರನೂ ಇರುತ್ತಾರೆಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿಂದಲೂ. 36 ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ರಾತರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು. 37 ಅಬ್ದಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

16 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡೆಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷೆ ಗೊಂಬೆಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು. 2 ಅರಸನು ಚೀಬನನ್ನು “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಅಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲೆ ದಣಿವೆವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು. 3 ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು. 4 ಆಗ ಅರಸನು ಅವನಿಗೆ, “ಮೆಫೀಬೋಶೆತನ ಅಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು. 5 ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು. 6 ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು. 7 ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಜನ ಹೋಗು, 8 ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯೆ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ದಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು. 9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಹಿಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು. 10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು. 11 ಇದಲ್ಲದೆ ಅವನು

ಅಬೀಷ್ಟೆಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಅಜ್ಞಾಪಿಸಿದ್ದಾನೆ. 12 ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು. 13 ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಷ್ಯಿಯು ಶಪಿಸುತ್ತಾ ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು. 14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು. 15 ಅಬ್ಬಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು. 16 ಅರ್ಕಿಯನೂ ದಾವೀದನ ಸ್ನೇಹಿತನೂ ಅಗಿದ್ದ ಹೂಷೈಯು ಅಬ್ಬಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು. 17 ಅಬ್ಬಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಿಲಿಲ್ಲ?” ಅಂದನು. 18 ಅದಕ್ಕೆ ಹೂಷೈಯು, “ಹಾಗಲ್ಲ, ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು. 19 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು. 20 ಅನಂತರ ಅಬ್ಬಾಲೋಮನು, “ನಾವು ಈಗ ಮಾಡತಕ್ಕದ್ದೇನು? ಅಲೋಚನೆ ಹೇಳು” ಎಂಬುದಾಗಿ ಅಹೀತೋಫೇಲನನ್ನು ಕೇಳಿದನು. 21 ಆಗ ಅಹೀತೋಫೇಲನು, “ಹೋಗಿ ನಿನ್ನ ತಂದೆಯ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ತಿಯೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು. 22 ಆಗ ಅವರು ಅಬ್ಬಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ತಿಗಳನ್ನು ಸಂಗಮಿಸಿದನು. 23 ಆ ಕಾಲದಲ್ಲಿ ಅಹೀತೋಫೇಲನ ಅಲೋಚನೆಗಳಿಗೆ ಧೈರ್ಯಾತ್ಮಕರಾಗಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಬಾಲೋಮನೂ ಅವನ ಅಲೋಚನೆಗಳನ್ನು ಗೌರವಿಸುತ್ತಿದ್ದರು.

17 ತರುವಾಯ ಅಹೀತೋಫೇಲನು ಅಬ್ಬಾಲೋಮನಿಗೆ, “ಅಪ್ಪಜಿಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು. 2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು. 3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪ್ಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು. 4 ಈ ಮಾತು ಅಬ್ಬಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು. 5 ಅಮೇಲೆ ಅಬ್ಬಾಲೋಮನು, “ಅರ್ಕಿಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು. 6 ಹೂಷೈಯನು ಅಬ್ಬಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೇಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು. 7 ಹೂಷೈಯು ಅಬ್ಬಾಲೋಮನಿಗೆ, “ಈ ಸಾರಿ ಅಹೀತೋಫೇಲನು ಹೇಳಿದ ಅಲೋಚನೆ ಒಳ್ಳೆಯದಲ್ಲ. 8 ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ. 9 ಅವನು

ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಬಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು. 10 ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ. 11 ಹೀಗಿರುವುದರಿಂದ ನನ್ನ ಅಲೋಚನೆಯನ್ನು ಕೇಳು. ದಾನಿನಿಂದ ಬೇರ್ಪೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು. 12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೂ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು. 13 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು. 14 ಇದನ್ನು ಕೇಳಿ ಅಬ್ಬಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕಿಯನಾದ ಹೂಷೈಯ ಅಲೋಚನೆಯು ಅಹೀತೋಫೇಲನ ಅಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಬಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಅಲೋಚನೆಯನ್ನು ನಿರರ್ಥಕಮಾಡಿದನು. 15 ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಬಾತಾರರಿಗೆ, “ಅಹೀತೋಫೇಲನು ಅಬ್ಬಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಅಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ. 16 ಅದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಆಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಕು. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನು ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು. 17 ಯೋನಾತಾನ ಮತ್ತು ಅಹೀಮಾಚರು ರೋಗಿಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ. 18 ಅದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಬಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯು ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು. 19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಣ್ಣನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಿಲಿಲ್ಲ. 20 ಅಬ್ಬಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು. 21 ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೇಲನು ನಿನಗೆ ವಿರೋಧವಾಗಿ ಇಂಥಿಂಥ ಅಲೋಚನೆಯನ್ನು ಹೇಳಿದ್ದಾನೆ. ಅದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು. 22 ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೋದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ. 23 ಅಹೀತೋಫೇಲನು ತನ್ನ ಅಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತಿಗೆ ತಡಿಕಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಬು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ

ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. 24 ದಾವೀದನು ಮಹನಯಿಮಿಗೆ ಹೋದನು. ಅಬ್ದಾಲ್ಯೋಮನು ಮತ್ತು ಇಸ್ರಾಯೇಲರಲ್ಲರೂ ಕೂಡಿ ಕೊಂಡು ಯೋರ್ದನ್ ನದಿಯನ್ನು ದಾಟಿದರು. 25 ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ತನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು. 26 ಇಸ್ರಾಯೇಲ್ಯರೂ ಅಬ್ದಾಲ್ಯೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು. 27 ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಜ್ಜಾ ಊರಿನವನಾದ ನಾಹಾಷನ ಮಗ ಶೋಬಿ, ಲೋಬಬಾರಿನ ಅಮ್ಮೋನೀಯನ ಮಗನಾದ ಮಾಕೀಲ್, ರೋಗೇಲೀವ್ ಊರಿನ ಗಿಲ್ಯಾದ್ವನಾದ ಬಜೀಝೈ ಎಂಬುವರು 28 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವಳಿಗೋದಿ, ಹಿಟ್ಟು, ಹುರಿಗಾಳು, ಅದರಕಾಳು, ಅಲಸಂದಿ, ಬೇಳೆ ಜೇನುತುಪ್ಪು, 29 ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

18 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು. 2 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಖತ್ರೀಯನಾದ ಇತ್ತಿಗೆ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು. 3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನಗಿಲ್ಲವು” ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು. 4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು. 5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬವರಿಗೆ, “ನನಗೋಸ್ಕರವಾಗಿ ಯಾವನನ್ನಾದ ಅಬ್ದಾಲ್ಯೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗಲ್ಲಾ ಕೇಳಿಸಿತು. 6 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು. 7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. 8 ದಿನ ಇಪ್ಪತ್ತು ಸಾವಿರ ಜನರು ಹತರಾದರು. 8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. 9 ಅಬ್ದಾಲ್ಯೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತ್ವಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು. 10 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ದಾಲ್ಯೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು. 11 ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು. 12 ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ

ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯಾವನನ್ನಾದ ಅಬ್ದಾಲ್ಯೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ? 13 ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು. 14 ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಕೆಳಗಿಳನ್ನು ತೆಗೆದುಕೊಂಡು ಹೋಗಿ ಅಬ್ದಾಲ್ಯೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕೆ ಮರದಲ್ಲಿ ನೇತಾಡುತ್ತಿರುವಾಗಲೇ 15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು. 16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊರಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದೆಟ್ಟುವುದನ್ನು ಬಿಟ್ಟು ಹಿಂದಿರುಗಿದರು. 17 ಅವರು ಅಬ್ದಾಲ್ಯೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. 18 ಅಬ್ದಾಲ್ಯೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನ ವರೆಗೂ ಅಬ್ದಾಲ್ಯೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ. 19 ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು. 20 ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನಿನನ್ನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು. 21 ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಠನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು. 22 ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಠನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಆದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು. 23 ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೋರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಠನಿಗಿಂತ ಮುಂದಾಗಿ ಓಡಿದನು. 24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು. 25 ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು. 26 ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು. 27 ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು. 28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು. 29 ಆಗ ಅರಸನು ಅವನನ್ನು “ಯೌವನಸ್ಥನಾದ ಅಬ್ದಾಲ್ಯೋಮನು ಸುರಕ್ಷಿತವಾಗಿದ್ದಾನೋ” ಎಂದು

ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು. 30 ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲ” ಎಂದು ಆಜ್ಞಾಪಿಸಿದನು. ಅವನು ನಿಂತನು. 31 ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿರಿಸಿದಿದ್ದಾನೆ” ಎಂದನು. 32 ಅರಸನು ಅವನನ್ನು, “ಯಾವನನ್ನಾದ ಅಬ್ದಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯಾವನನ್ನನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು. 33 ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ದಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ದಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.

19 ಅರಸನು ಅಬ್ದಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು. 2 ಅರಸನು ಮಗನಿಗೊಸ್ಮರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು. 3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು. 4 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ದಾಲೋಮನೇ, ಅಬ್ದಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು. 5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪವಸ್ತುಗಳನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದೆ. 6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ದಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತುಂಟು ತಿಳಿಯಬೇಕಷ್ಟೆ. 7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯಾವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು. 8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು. 9 ಇಸ್ರಾಯೇಲ್ಯರಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವಿದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ದಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು. 10 ನಾವು ಅಭಿಷೇಕಿಸಿದ ಅಬ್ದಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವಿದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು. 11 ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವಿದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ? 12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ. 13 ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ.

ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು. 14 ಆಗ ಯೆಹೂದರಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು. 15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೋರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೋರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಲಾಲಿಗೆ ಬಂದರು. 16 ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವಿದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು. 17 ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ನರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೇ ಪೂರ್ಣಾಸ್ತಮಿಯಿಂದ ಯೋರ್ದನ್ ಹೊಳೆಯಲ್ಲಿಳಿದು 18 ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೋರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ, 19 “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಿ. 20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೇ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋರ್ದನ್ಯರಲ್ಲಿ ಮೊದಲಿಗಾಗಿ ಬಂದಿದ್ದೇನೆ” ಎಂದು ಹೇಳಿದನು. 21 ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು. 22 ಅದಕ್ಕೆ ದಾವಿದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು. 23 ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು. 24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟೊಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ. ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ. 25 ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು. 26 ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಟುಂಬದ ನಾನು ಅವನಿಗೆ ‘ಕತ್ತಿಗೆ ತಡೆಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದನು. 27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ. 28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು. 29 ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು. 30 ಅದಕ್ಕೆ ಮೆಫೀಬೋಶತನು, “ಚೀಬನು ಎಲ್ಲವನ್ನೂ ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಯ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು. 31 ಗಿಲ್ಲಾದ್ದನಾದ ಬರ್ಜೀಲ್, ಎಂಬುವನು

ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೇಲೀಮಿನಿಂದ ಯೋಧನಿಗೆ ಬಂದಿದ್ದನು. 32 ಇವನು ಎಂಬತ್ತು ವರ್ಷದ ಮುಡುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯೀಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು. 33 ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು. 34 ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ? 35 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕಟ್ಟಿದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು? 36 ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನಾನುಕೇ ಇಂಥ ಉಪಕಾರ ಮಾಡಬೇಕು? 37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದರಿಗಿ ಹೋಗುವುದಕ್ಕೆ ಅಪ್ಪಣ್ಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ಥಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಮಾಮಿನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು. 38 ಅದಕ್ಕೆ ಅರಸನು, “ಕಿಮ್ಮಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತೀಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು. 39 ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಅಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು. 40 ಅರಸನು ಕಿಮ್ಮಾಮನೊಡನೆ ಗಿಲ್ಲಾಡಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು. 41 ಆಗ ಇಸ್ರಾಯೇಲರಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೋರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು. 42 ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು. 43 ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

20 ಅಕಸ್ಮಾತ್ತಾಗಿ ಬೆನ್ನಾಮೀನ ಕುಲದವನೂ, ಬಿಕ್ರಿಯ ಮಗನೂ ಆದ ಶೆಬನೆಯ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಕಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಿಮ್ಮ ನಿವಾಸಗಳಿಗೆ ಹೋಗೋಣ” ಎಂದನು. 2 ಆಗ ಇಸ್ರಾಯೇಲರಲ್ಲರೂ ದಾವೀದನನ್ನು ಬಿಟ್ಟು, ಬಿಕ್ರಿಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೋರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು. 3 ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತು ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೇಯರಂತಿದ್ದು ಕಾವಲಲ್ಲಿ ಇರಬೇಕಾಯಿತು. 4 ಅನಂತರ ಅರಸನು ಅಮಾಸನಿಗೆ, “ನೀನು

ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು. 5 ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ 6 ಅರಸನು ಅಬೀಷೈಗೆ, “ಅಬ್ಬಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಅಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಬಿಡು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟಿಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು. 7 ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರಿಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು. 8 ಅವರು ಗಿಬ್ಬೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು. 9 ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, 10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ, 11 ಯೋವಾಬನ ಅಳುಗಳೆಲ್ಲಾಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು. 12 ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಅಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಿಟ್ಟೆಯಿಂದ ಮುಚ್ಚಿದನು. 13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಯೋವಾಬನನ್ನು ಹಿಂಬಾಲಿಸಿದರು. 14 ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೀಲ್, ಬೇತ್ಸಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು. 15 ಯೋವಾಬನ ಕಡೆಯವರು ಅಬೀಲ್ ಬೇತ್ಸಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. 16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು. 17 ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು. 18 ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಅಬೀಲಿನವರ ಅಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಅಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು. 19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು. 20 ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ. 21 ಅಪ್ರಾಯೋಮಿನ ಪರ್ವತಪ್ರದೇಶದ ಬಿಕ್ರಿಯ ಮಗನಾದ ಶೆಬನೆಯವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು

ಉತ್ತರ ಕೊಟ್ಟು, 22 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ಕಿಯ ಮಗನಾದ ಶಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು. 23 ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನ ಕೆರೇತ್ ಮತ್ತು ಪೆಲೇತ್ ಎಂಬ ಕಾವಲುಬಂದಿಗಳ ಅಧಿಪತಿ. 24 ಆದೋರಾಮನು ಬಿಲ್ಗೀಕೆಲಸ ಮಾಡಿಸುವವನು. ಅಹೀಲಾದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ. 25 ಶಬನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ರಾತಾರರು ಯಾಜಕರು. 26 ಯಾಯೀರಿನವನಾದ ಈರನೂ ದಾವೀದನ ಯಾಜಕನು.

21 ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು. 2 ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ, ಸಂಹೃತರಾಗದೆ ಲಾಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು. 3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ತುತನ್ನು ಅತೀವದಿಸುವಿರಿ?” ಎಂದು ಕೇಳಿದನು. 4 ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು. 5 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. 6 ಯೆಹೋವನಿಂದ ಅರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಅಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು. 7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೋಬೋಶತನನ್ನು ಉಳಿಸಿದನು. 8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಚಳಲ್ಲಿ ಹುಟ್ಟಿದ ಅಮೋನೀ ಮತ್ತು ಮೆಫೆಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಯೆಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು. 9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಅರಂಭವಾಗಿತ್ತು. 10 ಆಗ ಅಯ್ಯಾಹನ ಮಗಳಾದ ರಿಚ್ಚಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಅರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು. 11 ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಚಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು. 12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲ್ಲಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಬ್ಬಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಲೋವದಲ್ಲಿ

ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಬ್ಬಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. 13 ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲ್ಲಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲ್ಲಬುಗಳನ್ನೂ ತೆಗೆದುಕೊಂಡರು. 14 ಅವರು ಆ ಎಲ್ಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮತಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು. 15 ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು. 16 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯ ಮುನ್ನೂರು ಶಕಲ್ (ಬೆಳ್ಳಿಗಾಣ್ಣು) ತೂದ್ದು, ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು. 17 ಆದರೆ ಚೆರೂಯಕ್ ಮಗನಾದ ಅಬೀಷ್ಯಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಅರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು. 18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಯೆ ಎಂಬುವನು ರೆಫಾಯನಾದ ಸೆಫ್ ಎಂಬುವನನ್ನು ಕೊಂದನು. 19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೇಗಿಮ್ ಎಂಬುವವನ ಮಗನಾದ ಎಲ್ಲಾಫಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. 20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು. 21 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಪಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು. 22 ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

22 ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು: 2 ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ. 3 ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಕೆಯೂ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ. 4 ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. 5 ಮರಣ ಪ್ರವಾಹದ ಅಕ್ಕಕಲ್ಲೊಲುಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು. 6 ಪಾತಾಳವಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol h7855) 7 ಅದಕ್ಕೆ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. 8 ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು. 9 ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿಬಿಟ್ಟವನ್ನು ದಹಿಸಿ ಕಂಡವನ್ನಾಗಿ ಮಾಡಿತು. 10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. 11 ಕೆರೊಬಿವಾಹನನಾಗಿ ಹಾರಿದನು. ವಾಯುವೇ ಆತನ ರಕ್ತೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು. 12 ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ

ಕವಿಸಿಕ್ಕೊಂಡನು. 13 ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು. 14 ಯೆಹೋವನು ಆಕಾಶದಿಂದ ಗುಡುಗಿದನು. ಪರಾಕ್ರಮದಿಂದ ದೇವರು ಧ್ವನಿಗೊಟ್ಟನು. 15 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು. 16 ಆಗ ಯೆಹೋವನ ಗದರತೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರವು ತೋರಿಬಂದವು. 17 ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು. 18 ನನಗಿಂತ ಬಲಿಷ್ಠರೂ, ಪುಷ್ಕರೂ ಆಗಿ ದೈವಿಸುತ್ವದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. 19 ಅವರು ನನ್ನ ಅಪತ್ಯಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು. 20 ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು. 21 ಯೆಹೋವನು ನನ್ನ ಸನ್ನಿಹಿತಕ್ಕೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತೆಗೆ ತಕ್ಕಂತೆ ಪ್ರತಿಫಲಕೊಟ್ಟನು. 22 ಯೆಹೋವನ ಮಾರ್ಗವನ್ನೇ ಅನುಸರಿಸಿದನಲ್ಲಾ ನನ್ನ ದೇವರನ್ನು ಬಿಟ್ಟು ದೋಷ ಮಾಡಲಿಲ್ಲ. 23 ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ. 24 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. 25 ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. 26 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ. 27 ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ. 28 ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ. 29 ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು. 30 ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು. 31 ದೇವರ ಮಾರ್ಗವು ಯಾವ ದೋಷವೂ ಇಲ್ಲದ ಯೆಹೋವನ ವಚನವು ಶುದ್ಧವಾದದ್ದು. ಆತನು ಅತಿತರೇಲ್ಲರಿಗೆ ಗುರಾಣಿಯಾಗಿದ್ದಾನೆ. 32 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? 33 ದೇವರು ನನ್ನ ಬಲವಾದ ಕೋಟಿಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ. 34 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ 35 ಆತನು ನನಗೆ ಯುದ್ಧ ವಿಧಿಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಲ್ಲಾಡದರೂ ಉಪಯೋಗಿಸಬಲ್ಲೆನು. 36 ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ. 37 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲಗಳು ಕದಲುಪುಡಿಲ್ಲ. 38 ನನ್ನ ಶತ್ರುಗಳನ್ನು ಹಿಂದಿಟ್ಟು ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. 39 ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು. 40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ. 41 ನನ್ನ ಶತ್ರುಗಳನ್ನು ಬೆಂಗಳೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು. 42 ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಂಬಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. 43 ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟನು. 44 ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. 45 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತಕ್ಕೆ ನನಗೆ ವಿಧೇಯರಾಗುವರು. 46 ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. 47 ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಅಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.

48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. 49 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಗಳಿಂದ ನನ್ನನ್ನು ರಕ್ಷಿಸುತ್ತಿ. 50 ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು. 51 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

23 ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲರ ವರಕವಿಯೂ ಆಗಿರುವವನು ನುಡುಗಳು: 2 “ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು. 3 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು, 4 ಮೋಡಗಳಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ. 5 ನನ್ನ ಮನೆಯ ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದ್ದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಬಾಂಧವನಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ? 6 ದುಷ್ಟರು ದೂರಕ್ಕೆ ಬಿಡಲ್ಪಟ್ಟು ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ, 7 ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.” 8 ದಾವೀದನ ನೊಂದಿಗಿದ್ದ ರಣವೀರರ ಪಟ್ಟಿ: ತಹ್ಮಮೋನ್ಯನಾದ ಯೋಷಬ್ ಬಿಷ್ಮಬೆತನ ಸರದಾರರಲ್ಲಿ ಮುಖ್ಯಸ್ಥನು. ಎಚ್ಚೇಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು. 9 ಎರಡನೆಯವನು ಅಹೋಷ್ವನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು. 10 ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು. 11 ಮೂರನೆಯವನು ಹರಾರ್ಯನಾದ ಅಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು. 12 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು. 13 ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಪಾಯೀಮ್ ತಗಿನಲ್ಲಿ ಪಾಳೆಯಮಾಡಿಕೊಂಡಾಗ, 14 ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇಕೈಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು. 15 ಅದೇ ಸಮಯದಲ್ಲಿ ದಾವೀದನು ಲಲವಲಿಕೆಯಿಂದ “ಬೇಕೈಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು. 16 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇಕೈಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು. 17 ಆದರೆ ಅವನು ಅದನ್ನು

ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾತ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು. 18 ಚೆರೂಯಳ ಮಗನೂ ಯೋವಾಬನ ತಮ್ಮನೂ ಅದ ಅಬೀಷೈಯ ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು. 19 ಆ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ? 20 ಯೆಹೋವಾದಾವನ ಮಗನೂ ಕಬ್ಬಿಯೇಲಿನ ಪರಾಕ್ರಮಶಾಲಿಯೂ ಅದ ಬೆನಾಯನ ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಬನಾದ ಅರಿಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. 21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತನನ್ನು ಕೊಂದನು. ಆ ಐಗುಪ್ತನ ಕೈಯಲ್ಲಿ ಒಂದು ಬರ್ಜಿಯತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. 22 ಈ ಪರಾಕ್ರಮದ ಕೃತ್ಯದಿಂದ ಯೆಹೋವಾದಾವನ ಮಗನಾದ ಬೆನಾಯನ ಈ ಮೂವರಲ್ಲಿ ಹೆಸರುವಾಸಿಯಾದನು. 23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. 24 ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, 25 ಬೆಳ್ತೇಹೇಮಿನ ದೋದೋವಿನ ಮಗನಾದ ಎಲ್ಯಾನಾನ್, ಹರೋದಿನವರಾದ ಶಮ್ಶು ಮತ್ತು ಎಲೀಕರು. 26 ಪೆಲೆಟಿನವನಾದ ಹೆಲಿಫ್, ತೆಕೋವದ ಇಕ್ಕೇಷನ ಮಗನಾದ ಈರಾ, 27 ಅಣತೋತಿನವನಾದ ಅಬೀಯೆಜರ್, ಹುಷಾ ಊರಿನವನಾದ ಮೆಬುನ್ಸೈ, 28 ಅಹೋಹಿನವನಾದ ಚೆಲ್ಯೋನ್, ನೆಟೋಫದವನಾದ ಮಹರೈ, 29 ಕೈಯಲ್ಲಿ ಬೀಳಲೊಲ್ಲನು” ಎಂದು ಹೇಳಿದನು. 30 ಪಿರಾತೋನ್ನನಾದ ಬೆನಾಯ, ನಹಲೇ ಗಾಷಿನವನಾದ ಹಿಡೈ. 31 ಅರಾಬಾ ತಗಿನವನಾದ ಅಬೀ ಅಲ್ಯೋನ್, ಬಹುಮೃದಾದ ಅಜ್ಜಾವೆತ್, 32 ಶಾಲೋನ್ನನಾದ ಎಲೆಯಬ್ಬಾ, ಯಾಷೇನನ ಮಕ್ಕಳು, ಯೋನಾತನನು, 33 ಹರೂಯನಾದ ಶಮ್ಶು, ಅರಾಯನಾದ ಶಾರಾನನ ಮಗ ಅಹೀಯಾಮ್, 34 ಮೂಕಾ ಊರಿನ ಅಹಸ್ತೈ ಎಂಬುವನ ಮಗನಾದ ಎಲೀಫೆಲೆಫ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್, 35 ಕರ್ಮೆಲ್ಯನಾದ ಹೆಚ್ಲೋ, ಅಬೀಯನಾದ ಪಾರೈ, 36 ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ, 37 ಅಮೋನಿಯನಾದ ಚೆಲೆಫ್, ಬೇರೋತ್ಸೂನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದನಹರೈ. 38 ಇತ್ತೀಯರಾದ ಈರಾ ಮತ್ತು ಗಾರೆಬರು, 39 ಹಿತ್ತಿಯನಾದ ಊರಿಯ, ಒಟ್ಟಿಗೆ ಮೂವತ್ತೇಳು ಮಂದಿ.

24 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರು ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು. 2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಪಡುವ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು. 3 ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಯಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು. 4 ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು

ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು. 5 ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ, 6 ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ ತಖ್ತೇಮ್ ಜೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು. 7 ಅಲ್ಲಿಂದ ಚೇದೋನ್ ತೊರ್ ಕೋಟೆ, ಹಿಪ್ಪಿಯರ ಮತ್ತು ಕಾನಾನ್ರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು. 8 ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು. 9 ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದರಲ್ಲಿ ಐದು ಲಕ್ಷ. 10 ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚಿತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು. 11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ, 12 “ನೀನು ದಾವೀದನ ಬಳಿ ಹೋಗಿ ಅವನಿಗೆ, “ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು. 13 ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಫೋಲಿವ್ಯಾದಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು. 14 ಅದಕ್ಕೆ ದಾವೀದನು ಗಾದನಿಗೆ, “ನಾನು ಬಿಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲನು” ಎಂದು ಹೇಳಿದನು. 15 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರಿಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಪಡುವ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಷ್ಟು ಸಾವಿರ ಜನರು ಸತ್ತುಹೋದರು. 16 ದೇವದೂತನು ಯೆರೂಸಲೇಮನ್ನೂ ಸಂಕರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇದಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಕಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯಾದ ಅರೌನನ ಕಣದಲ್ಲಿದ್ದನು. 17 ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು. 18 ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. 19 ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಡೆಯಂತೆ ಹೊರಟನು. 20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. 21 ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು. 22 ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋಗಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ. 23 ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ

ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು. 24 ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು. 25 ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.

1 ಅರಸು

1 ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. **2** ಅದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ನೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು. **3** ಅನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷ್ಫಾಗ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು. **4** ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ. **5** ಅನಂತರ ಹಗ್ಗೇತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ಧರಣಶ್ರುಗಳನ್ನೂ ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು. **6** ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಬಾಳೋಮನ ತರುವಾಯ ಅವನೇ ಹಿರಿಯನಾಗಿದ್ದನು. **7** ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ರಾಹರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು. **8** ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ. **9** ಅದೋನೀಯನು ರೋಗೇಲ್ ಬುಗ್ಗಿಯ ಬಳಿಯಲ್ಲಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಬಿಡುಗಡೆಗೊಳಿಸಿದನು. **10** ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಅಮಂತ್ರಿಸಿರಲಿಲ್ಲ. **11** ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಸೇಬೆಗೆ, “ಹಗ್ಗೇತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದೆಯಲ್ಲವೋ? **12** ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ. **13** ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲ. ಹೀಗಿದ್ದ ಮೇಲೆ ಅದೋನೀಯನು ಅಳುವುದೇಕೆ” ಎಂದು ಕೇಳು. **14** ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು. **15** ಅರಸನು ಬಹು ವೃದ್ಧನಾಗಿದ್ದುದರಿಂದ ಶೂನೇಮ್ನೋಡ ಅಬೀಷ್ಫಾ ಎಂಬಾಕೆಯಿಂದ ಪರಾಂಬರಿಸಿಕೊಳ್ಳುವುದು ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು. **16** ಬತ್ಸೇಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೆನು ಬೇಕು?” ಎಂದು ಆಕೆಯನ್ನು ಕೇಳಿದನು. **17** ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಅಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲ. **18** ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ. **19** ಆತನು ಹೋರಿ, ಕುರಿ ಮೊದಲಾದ ಹಲವು

ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ರಾಹರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಬಿಡುಗಡೆಗೊಳಿಸಿದನು. **20** ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರಲ್ಲರೂ ಕಾದುಕೊಂಡಿದ್ದಾರೆ. **21** ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು. **22** ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು. **23** ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ದಾವೀದನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು. **24** ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ. **25** ಅವನು ಗಟ್ಟಿ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ ಯಾಜಕನಾದ ಎಬ್ರಾಹರನನ್ನೂ ಬಿಡುಗಡೆಗೊಳಿಸಿದನು. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ. **26** ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಬಿಡುಗಡೆಗೊಳಿಸಿ ಕರೆಯಿಲ್ಲ. **27** ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು. **28** ಅರಸನಾದ ದಾವೀದನು ಬತ್ಸೇಬೆಯನ್ನು ಕರೆಂಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು. **29** ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ, **30** ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಗೊತ್ತೇ ನೆರವೇರಿಸುವೆನು” ಎಂದನು. **31** ಆಗ ಬತ್ಸೇಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು. **32** ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು. **33** ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೆಸರಗತ್ತೆಯ ಮೇಲೆ ಕುಳಿರಿಸಿಕೊಂಡು ಗೀಹೋನ ಬುಗ್ಗಿಗೆ ಹೋಗಿರಿ. **34** ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ. **35** ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು. **36** ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ. **37** ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಪಡಲಿ” ಎಂದು

ನುಡಿದನು. 38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ ಮತ್ತು ಪೆಲೇತ್ ಎಂಬ ಕಾವಲುಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು. 39 ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭೀಷಿಸಿದನು. ಕೂಡಲೇ ಕೊಂಬನ್ನೂಡಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು. 40 ತರುವಾಯ ಅವರಲ್ಲರೂ ಅವನನ್ನು ಹಿಂಬಾಲಿಸಿ ಕೊಳಲಾದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು. 41 ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು. 42 ಆಗ ಯಾಜಕನಾದ ಎಬ್ರಾಹರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ” ಎಂದನು. 43 ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ. 44 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ಕೆರೇತ್ ಮತ್ತು ಪೆಲೇತ್‌ರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ. 45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ. 46 ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ. 47 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ. 48 ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರಿ ಕಾಣುವಂತೆ ಇದನ್ನು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು. 49 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು. 50 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. 51 ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ” ಎಂಬುದಾಗಿ ತಿಳಿಸಿದನು. 52 ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಅಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು. 53 ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.

2 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ, 2 “ಭೂಲೋಕದವರಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು. 3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ. 4 ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು, 5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ದೇರನನ್ನೂ ಮತ್ತು ಯೆತರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೇ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು. 6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ, ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol h7585) 7 ಆದರೆ ನೀನು ಗಿಲ್ಲಾದ್ಯನಾದ ಬರ್ಜಿಲ್ನಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಬಾಳೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. 8 ಬೆನ್ಯಾಮೀನ್ನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯನು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೋರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು. 9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol h7585) 10 ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. 11 ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು. 12 ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು. 13 ಹಗ್ಗೇತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಸೇಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು. 14 ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು. 15 ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಆದಿರಿ, ಒಂದು ಬಿನ್ನಹವಿದೆ. 16 ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು. 17 ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಕ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು. 18 ಆಗ ಬತ್ಸೇಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು. 19

ಆಕೆಯು ಅದೋನಿಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. 20 ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು. 21 ಆಗ ಆಕೆಯು, “ಶೂನೇಮ್ಯಳಾದ ಅಬೀಷ್ಕಾ ಎಂಬಾಕೆಯು ನಿನ್ನ ಅಣ್ಣನಾದ ಅದೋನಿಯನಿಗೆ ಮದುವೆ ಮಾಡಿಕೊಡು” ಎಂದಳು. 22 ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನಿಯನಿಗೋಸ್ಕರ ಶೂನೇಮ್ಯಳಾದ ಅಬೀಷ್ಕಾ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ರಾಹಾಮನು ಚೆಂಡಿಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು. 23 ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣಿ, ಅದೋನಿಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸಿದ್ದಿಲ್ಲ ದೇವರು ನನಗೆ ಬೇಕಾದದ್ದನ್ನು ಮಾಡಲಿ. 24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳಿಸಿ, ಬಲಪಡಿಸಿ, ತಾನು ವಾಗ್ಧಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣಿ, ಅದೋನಿಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು. 25 ಅಮೇಲೆ ಅರಸನು ಯೆಹೋವಾದಾವನ ಮಗನಾದ ಬೆನಾಯನಿಗೆ ಅಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನಿಯನನ್ನು ಹೊಡೆದು ಕೊಂದುಹಾಕಿದನು. 26 ತರುವಾಯ ಅರಸನು ಯಾಜಕನಾದ ಎಬ್ರಾಹಾಮನಿಗೆ, “ನೀನು ಅಣಕೋತನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲಾಗರನಾಗಿದ್ದುದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು. 27 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು. 28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಬಾಳೋಮನ ಪಕ್ಷವನ್ನು ಬೆಂಬಲಿಸಿದ್ದರಿಂದ ಅದೋನಿಯನ ಪಕ್ಷವನ್ನು ಬೆಂಬಲಿಸಿದ್ದನು. 29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋವಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಅಜ್ಞಾಪಿಸಿದನು. 30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಅಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. 31 ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು. 32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ದೀರನನ್ನೂ ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲ. 33 ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ

ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು. 34 ಯೆಹೋವಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. 35 ಅರಸನು ಯೋವಾಬನಿಗೆ ಬದಲಾಗಿ ಯೆಹೋವಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ರಾಹಾಮನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು. 36 ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. 37 ನೀನು ಇದನ್ನು ಬಿಟ್ಟು ಕಿದೋನ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಹೋಗಿ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು. 38 ಅದಕ್ಕೆ ಶಿಮ್ಮೀಯು, “ಒಳ್ಳೆಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು. 39 ಮೂರು ವರ್ಷಗಳಾದಂತರ ತಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಅಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು. 40 ಆಗ ಅವನು ಕತ್ತಿಗೆ ತಡಿಕಾಹಾಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಅಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು. 41 ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ, 42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ನೀನು ಹೇಳುವುದು ಒಳ್ಳೆಯದು, ಹಾಗೆಯೇ ಮಾಡುತ್ತೇನೆ” ಎಂದು ಹೇಳಿದಿಯಲ್ಲ. 43 ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು. 44 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಆದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು. 45 ಆದರೆ ಸೊಲೊಮೋನನ ರಾಜನಿಗೆ ಅಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ, 46 ಯೆಹೋವಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಅಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.

3 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಆಳಿಯಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಅಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು. 2 ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಅಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಅರ್ಪಿಸುತ್ತಿದ್ದರು. 3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು. 4 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ದೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು. 5 ದೇವರಾದ ಯೆಹೋವನು

ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಬೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು, 6 “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥವಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವಿದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದೀರಿ ಅದನ್ನು ಸಂಪೂರ್ಣಗೊಳಿಸಿರುವೆ. 7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲವನು. 8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. 9 ಅದುದರಿಂದ ಅವರನ್ನು ಆಳುವುದಕ್ಕೂ ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು. 10 ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು. 11 ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲೀ ವೈರಿಗಳ ಪ್ರಾಣವನ್ನಾಗಲೀ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡಿದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. 12 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. 13 ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ. 14 ನೀನು ನಿನ್ನ ತಂದೆಯಾದ ದಾವಿದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು. 15 ಸೊಲೊಮೋನನು ನಿರ್ದಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿದನು. 16 ಅದೇ ಕಾಲದಲ್ಲಿ ಇಬ್ಬರು ವೇಶ್ವರಿಯರು ಅರಸನ ಸನ್ನಿಧಿಗೆ ಬಂದರು. 17 ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು. 18 ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ. 19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. 20 ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕನಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು. 21 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲಕೊಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಲಿಲ್ಲ” ಎಂದು ಹೇಳಿದಳು. 22 ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು” ಎಂದು ನುಡಿದಳು. ಮೊದಲನೆಯವಳು ತಿರುಗಿ, “ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು. 23 ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ. 24 ನನಗೊಂದು ಕತ್ತಿಯನ್ನು ತಂದು ಕೊಡಿರಿ” ಎಂದು ಸೇವಕರಿಗೆ ಹೇಳಿದನು. 25 ಅವರು ಕತ್ತಿಯನ್ನು ತರಲು ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ” ಎಂದು ಆಪ್ತಣಿ ಮಾಡಿದನು. 26 ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ

ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು. 27 ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು. 28 ಇಸ್ರಾಯೇಲರಲ್ಲೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

4 ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು. 2 ಅವನ ಮುಖ್ಯ ಉದ್ಯೋಗಸ್ಥರು ಯಾರಾರೊಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು. 3 ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬವರು ಲೇಖಕರು. ಅಹೀಲಾದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು. 4 ಯೆಹೋಯಾನಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ರಾತಾರನೂ ಯಾಜಕರು. 5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬಾದನು ಯಾಜಕನೂ ಹಾಗೂ ಅರಸನ ಮಿತ್ರನೂ ಆಗಿದ್ದನು. 6 ಅಹೀಷಾರನು ರಾಜ್ಯಹಾಧಿಪತಿಯು. ಅಬ್ಬನ ಮಗನಾದ ಅದೋನೀರಾಮನು ಬಿಟ್ಟೇಕೆಲಸ ಮಾಡಿಸುವವರ ಮುಖ್ಯಸ್ಥನು. 7 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಅಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು. 8 ಅವರು ಯಾರಾರಿಂದಲೂ ಫ಼ಾರ್ಯೋಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ, 9 ಮಾರಾಫ್, ಶಾಲ್ವೀಮ್, ಬೇತ್‌ಷಮೇಷ್, ಏಲೋನ್ ಬೇತ್ ಹಾನಾನು ಎಂಬ ಊರುಗಳ ಒಡೆಯನಾದ ದೆಕೆರನ ಮಗನು. 10 ಅರುಬೋತಿನಲ್ಲಿ ವಾಸವಾಗಿದ್ದ ಹೆಸದನ ಮಗ, ಅವನು ಸೋಕೋ ಮತ್ತು ಹೇಫೋರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು. 11 ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು. 12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೆಕ್ಕೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲಾದನ ಮಗನಾದ ಬಾಣಾ ಅಧಿಪತಿಯಾಗಿದ್ದನು. 13 ರಾಮೋತ್ ಗಿಲ್ಯಾದಿನಲ್ಲಿದ್ದ ಗೇಲೀನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾರೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು. 14 ಮಹನಯಮಿನಲ್ಲಿದ್ದ ಇದೋಬಿನ ಮಗನಾದ ಅಹೀನಾದಾಬನು. 15 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು. 16 ಅಶೇರಿಗೂ ಮತ್ತು ಅಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು, 17 ಇಸ್ರಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು, 18 ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ, 19 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಒಗ್ ಇವರ ರಾಜ್ಯವಾಗಿದ್ದ ಗಿಲ್ಯಾಡ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು. 20 ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು. 21 ಸೊಲೊಮೋನನು ಯೂಫ್ರೇಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಏಗುಪ್ತರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪುಕಾಣಿಕೆಗಳನ್ನು ಸಲ್ಲಿಸುತ್ತಿದ್ದರು. 22 ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ

ಅಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವಗೋದಿಯ ಹಿಟ್ಟು, 23 ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ. 24 ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಪು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು. 25 ಸೊಲೊಮೋನನ ಆಳ್ವಿಕೆಯಲ್ಲಿಲ್ಲಾ ದಾನಾ ಪಟ್ಟಣ ಮೊದಲುಗೊಂಡು ಬೇರ್ಷವದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು. 26 ಸೊಲೊಮೋನನ ಲಾಯಗಳಲ್ಲಿನಲ್ಲುತ್ತಾ ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು. 27 ಮೇಲೆ ಕಾಣಿಸಿರುವ ಕಾಯ್ದಾನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪರಕ್ಕಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಅಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು. 28 ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು. 29 ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು. 30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐರುಪ್ಪರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು. 31 ಅವನು ಚರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಯೋ, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು. 32 ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು. 33 ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಪೋಫ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸಿ ಬಲ್ಲವನಾಗಿದ್ದನು. 34 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.

5 ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು. 2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ, 3 “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಅಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ. 4 ನನಗಾದರೂ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ. 5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, “ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನವನ್ನು ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಅಲಯವನ್ನು ಕಟ್ಟಲಿ” ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ, 6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಅಣುಗಳಿಗೆ ಆಜ್ಞಾಪಿಸಿ, ಅವರ ದೊತೆಯಲ್ಲಿ ನನ್ನ ಅಣುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಅಣುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯಂತರ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲ” ಎಂದು ಹೇಳಿದನು. 7 ಹೀರಾಮನು ಸೊಲೊಮೋನನ

ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಅಳವಡಿಸಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು. 8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದನು. ದೇವದಾರು ವೃಕ್ಷಗಳನ್ನೂ, ತುರಾಯ ಮರಗಳನ್ನೂ ಕುರಿತು ನಿನ್ನ ಆಪೇಕ್ಷೆಯನ್ನು ನೆರವೇರಿಸುವೆನು. 9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಅಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು. 10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯ ಮರಗಳನ್ನೂ ಕೊಡುತ್ತಿದ್ದನು. 11 ಸೊಲೊಮೋನನಾದರೂ ಪ್ರತಿ ವರ್ಷ ಅವನ ಮನೆಯಿಂದ ಅಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು. 12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು. ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು. 13 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು. 14 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು. 15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಡಿಯಲ್ಲಿ ಕೆಲಸ ಮಾಡುವವರೂ ಇದ್ದರು. 16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತಿಗಳನ್ನು ನೇಮಿಸಿದನು. 17 ಕತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಅಣುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು. 18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗಿಬ್ಯಾರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

6 ಇಸ್ರಾಯೇಲರು ಐರುಪ್ಪದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಅಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು. 2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಅಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ. 3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ. 4 ಇದಲ್ಲದೆ ಅವನು ಅಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಕಿಗಳನ್ನಿರಿಸಿದನು. 5 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊರಡುಗಳನ್ನು ಮಾಡಿಸಿದನು. 6 ಕೆಳಗಿನ ಕೊರಡುಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊರಡುಗಳ ಅಗಲವು ಅರು ಮೊಳ. ಎರಡನೆಯ ಅಂತಸ್ತುಗಳ ಕೊರಡುಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು. 7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಡಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ

ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ. 8 ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಅಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತೆಗೂ ಮತ್ತು ಮೂರನೆಯ ಅಂತಸ್ತೆಗೂ ಹೋಗಲು ಸುರುಳಿಯಾಕಾರದ ಮೆಟ್ಟಿಲುಗಳಿದ್ದವು. 9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು. 10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದ್ದು ಮೊಳ ಎತ್ತರವಾದ ಕೊಠಡಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು. 11 ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು. 12 “ನೀನು ಈಗ ಒಂದು ಅಲಯವನ್ನು ಕಟ್ಟಿಸುತ್ತಿರುವಿವೆಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. 13 ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು. 14 ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು. 15 ಅನಂತರ ಅವನು ಅದರ ಗೋಡೆಗಳ ೭೪ ಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು. 16 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು. 17 ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು. 18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಿಳುಪು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು. 19 ಯೆಹೋವನ ೭೬೦೦ ಬಿಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು. 20 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು. 21 ಸೊಲೊಮೋನನು ದೇವಾಲಯದ ೭೪ ಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಟಿಗಳನ್ನು ಕಟ್ಟಿಸಿದನು. 22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂಜಾರ್ಥವಾಗಿ ಬಂಗಾರದ ತಗಡಿನಿಂದ ಹೊದಿಸಿದನು. 23 ಇದಲ್ಲದೆ ಅವನು ಎಣ್ಣೆ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು. 24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದ್ದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು. 25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳಗಳಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು. 26 ಅವೆರಡು ಹತ್ತು ಮೊಳ ಎತ್ತರವಾಗಿದ್ದವು. 27 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಟ್ಟಿದನು. ಅವುಗಳ ರೆಕ್ಕೆಗಳು ಜಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು. 28 ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು. 29 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು. 30 ದೇವಾಲಯದ ೭೪ ಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು. 31 ಗರ್ಭಗೃಹದ ಬಾಗಿಲಿಗೆ ಎಣ್ಣೆ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿದ್ದು. 32 ಎಣ್ಣೆ ಮರದ ಆ ಎರಡು

ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು. 33 ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೆ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ 34 ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಿಡಿಬಹುದಾಗಿತ್ತು. 35 ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು. 36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು. 37 ಸೊಲೊಮೋನನ ಆಜ್ಞೆಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಅಲಯದ ಆಸ್ತಿವಾರವನ್ನು ಹಾಕಿದನು. 38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.

7 ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. 2 ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು. 3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ೭೬೦ ನಲ್ವತ್ತೈದು ಇದ್ದವು. 4 ಬೆಳಕು ಎದುರಿಸದರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು 5 ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು. 6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಿಲುಗಳೂ ಇದ್ದವು. 7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು. 8 ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು. 9 ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತ ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತ ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. 10 ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು. 11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದನು. 12 ೭೪ ಗಿನ ಪ್ರಾಕಾರವನ್ನಿಸಿಕೊಳ್ಳುವ ಯೆಹೋವನ ಅಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು. 13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾರ್ ಎಂಬುವವನನ್ನು ಕರೆಯಿಸಿದನು. 14 ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಬಗಾರನಿಗೆ ಹುಟ್ಟಿದವನು. ಜಾಣನೂ, ತಾವುದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಅಜ್ಞಾಪಿಸಿದ ಎಲ್ಲಾ

ಕಾರ್ಯಗಳನ್ನು ಮಾಡಿ ಮುಗಿಸಿದನು. 15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ. 16 ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೋಸ್ಕರ ಐದ್ದು ಮೊಳ ಎತ್ತರವಾದ ಎರಡು ಕುಂಭಗಳನ್ನೂ, 17 ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಯು ಜಾಲರಿಗಳನ್ನೂ ಮಾಡಿದನು. 18 ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. 19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು. 20 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. 21 ತರುವಾಯ ಅವನು ಆ ಎರಡು ಕಂಬಗಳನ್ನೂ, ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು. 22 ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು. 23 ಅನಂತರ ಹೀರಾಮನು ಸಮುದ್ರ ವಿನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ. 24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು. 25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು. 26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು. 27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು. 28 ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು. 29 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಂಶವಾಗಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು. 30 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು. 31 ಗಂಗಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು. 32 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು. 33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಆರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು. 34 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು. 35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು. 36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ

ಚಿತ್ರಗಳನ್ನೂ ಮಾಡಿಸಿದನು. 37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು. 38 ಇದಲ್ಲದೆ ಅವನು ನಲ್ಲತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು. 39 ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು. 40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ. 41 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು 42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆಹಣ್ಣುಗಳು, 43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಳಗಳು, 44 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, 45 ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಅಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು. 46 ಅರಸನು ಯೋದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು. 47 ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಅಷ್ಟೆಂಬುದನ್ನು ಗೊತ್ತುಮಾಡಲಾಗಲಿಲ್ಲ. 48 ಸೊಲೊಮೋನನು ಯೆಹೋವನ ಅಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಡುವುದಕ್ಕಾಗಿ ಬಂಗಾರದ ಮೇಜು, 49 ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದ್ದೆರಡರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು, 50 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ನಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ 51 ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಅಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಸ್ಥಿದಿನ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

8 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು. 2 ಇಸ್ರಾಯೇಲರಲ್ಲಿರುವ ಏಳನೆಯ ತಿಂಗಳಾದ ಅತ್ತೀಜ ಮಾಸದಲ್ಲಿ ಜಾತ್ಯಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಬಂದರು. 3 ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು. 4 ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು. 5 ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿನಗಳನ್ನು ಯಜ್ಞಮಾಡಿದರು. 6 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲೆ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು. 7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ

ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. 8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ. 9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಏಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇವು ಬಿಟ್ಟ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು. 10 ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಅಲಯವನ್ನು ತುಂಬಿಕೊಂಡಿತು. 11 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಅಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ. 12 ತರುವಾಯ ಸೊಲೊಮೋನನು, “ಯೆಹೋವನು, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ. 13 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು. 14 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಅಶೀರ್ವದಿಸಿ, 15 “ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ. 16 ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಏಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಅರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಅಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಅರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು. 17 ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು. 18 ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು. 19 ನಿನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಅಲಯವನ್ನು ಕಟ್ಟಬೇಕು’ ಎಂದು ಹೇಳಿದನು. 20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೆಗೋಸ್ಕರ ಈ ಅಲಯವನ್ನು ಕಟ್ಟಿದೆನು. 21 ಇದಲ್ಲದೆ ಏಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು. 22 ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು, 23 “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು. 24 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ. 25 ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು. 26 ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ. 27 “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು? 28 ಆದರೂ ನನ್ನ ದೇವರೇ,

ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ತಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು. 29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗಲಿಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು. 30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. 31 “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಅಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ, 32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತಿರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು. 33 “ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಅಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ, 34 ಪರಲೋಕದಲ್ಲಿರುವ ನೀನು ಅದನ್ನು ಅಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು. 35 “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗಿಳಿಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಅಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ, 36 ಪರಲೋಕದಲ್ಲಿರುವ ನೀನು ಅಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. 37 “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ, 38 ಮನುಷ್ಯಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಅಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುವುದಾದರೆ, 39 ಮನುಷ್ಯರ ಹೃದಯಗಳನ್ನು ಬಿಲ್ಲದವ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಿಲ್ಲವನ್ನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು. 40 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು. 41 “ನಿನ್ನ ಪ್ರಜೆಗಳಾದ ಇಸ್ರಾಯೇಲರಲ್ಲಾದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ 42 ಅಲ್ಲಿ ನಿನ್ನ ನಾಮಮಹತ್ವ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಅಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ, 43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಅಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು. 44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಅರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಅಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ 45 ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.

46 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ಯಾಗಿ, 47 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಅರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಅಲಯದ ಕಡೆಗೂ ತಿರುಗಿಕೊಂಡು, 48 ‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದೋಷಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ, 49 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು. 50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಏಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ತೋತ್ರವನ್ನು ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ. 51 ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದೋಷಗಳನ್ನು ಕ್ಷಮಿಸಿ ಅವರನ್ನು ಸೆರೆಯೊಳುವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು. 52 ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗಲಿ ಅವರ ವಿಜ್ಞಾಪನೆಗಳನ್ನು ಲಾಲಿಸು. 53 ಕರ್ತವ್ಯ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಏಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು. 54 ಸೊಲೊಮೋನನು ಆಕಾಶದ ಕಡೆಗೆ ಕೈಯಿತ್ತ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲಾರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು 55 ಇಸ್ರಾಯೇಲ್ ಸರ್ವಸಮೂಹದವರನ್ನು ಅಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನೆಂದರೆ, 56 “ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. 57 ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ. 58 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಅಜ್ಞಾನಿಯಮವಿಧಿಗಳನ್ನು ಕೈಕೊಳ್ಳದು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ. 59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ. 60 ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗಲಿ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ. 61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ. 62 ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು. 63 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಅಲಯವನ್ನು ಪ್ರತಿಷ್ಠೆ ಮಾಡಿದರು. 64 ಯೆಹೋವನ ಅಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು. 65 ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಏಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ

ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು. 66 ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಪು ಆನಂದಿಸುತ್ತಾರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.

9 ಸೊಲೊಮೋನನು ಯೆಹೋವನ ಅಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ, 2 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು. 3 ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ವ ನೀನು ಕಟ್ಟಿಸಿದ ಅಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು. 4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಅಜ್ಞಾವಿದ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ, 5 ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. 6 ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಅಜ್ಞಾವಿದ್ಯೆಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ 7 ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಅಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದಗೂ, ಲೋಕದ ಅಪವಾದಕ್ಕೂ ಗುರಿಯಾಗುವಾರುವರು. 8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಅಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು. 9 ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಏಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಅಪತ್ಯನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. 10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಅಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. 11 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹಿರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. 12 ಹಿರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ. 13 ಅದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. 14 ಹಿರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. 15 ಸೊಲೊಮೋನನು ಬಿಟ್ಟೇ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಅಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಜೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ. 16 ಏಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು. 17 ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್, 18 ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್, 19 ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ

ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ. 11 ಹೀರಾಮನ ಬಂದವುಗಳನ್ನೆಲ್ಲಾ ಕಟ್ಟಿಸಿದನು. 20 ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ನ ಜನರನ್ನೂ, ಕಾನಾನ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೆಯ, ಹಿವಿಯ, ಯೆಬೂಸಿಯ, 21 ಮೊದಲಾದ ಅನ್ನಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟುಹಿಡಿದನು. ಇಂದಿನ ವರೆಗೂ ಅವರು ಬಿಟ್ಟುಕೊಡದವರಾಗಿರುತ್ತಾರೆ. 22 ಆದರೆ ಅವನು ಇಸ್ರಾಯೇಲರನ್ನು ಬಿಟ್ಟುಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಪ್ತಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. 23 ಇದಲ್ಲದೆ ಅವನು ಬಿಟ್ಟುಕೊಡದ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು. 24 ಪ್ರಧೀನರ ಮಗಳು ದಾವಿದನರಗದಿಂದ ತನಗೊಪ್ಪಿದ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನ ಮಿಲೋ ಕೋಟೆಯನ್ನು ಕಟ್ಟಿಸಿದನು. 25 ಸೊಲೊಮೋನನ ಯೆಹೋವನ ಅಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು. 26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋಥಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಚೋನ್ನೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. 27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. 28 ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.

10 ಯೆಹೋವನ ನಾಮಮಹತ್ತರಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು. 2 ಆಕೆಯು ಸುಗಂಧದ್ರವ್ಯ ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. 3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು. 4 ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ, 5 ಅವನ ಭೋಜನಸೇರಿದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಅಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು. 6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. 7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. 8 ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು. 9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು. 10 ಅನಂತರ ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು

ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ. 11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು. 12 ಅರಸನು ಸುಗಂಧದ ಮರದಿಂದ ಯೆಹೋವನ ಅಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ. 13 ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು. 14 ಸೊಲೊಮೋನನಿಗೆ ಒಂದು ವರ್ಷದಲ್ಲಿ ಅರುನೂರ ಅರುಮತ್ತಾರು ತಲಾಂತು ಬಂಗಾರ ದೊರಕುತ್ತಿತ್ತು. 15 ಆದರೆ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು. 16 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಅರುನೂರು ತೊಲಾ ಬಂಗಾರ ಹಿಡಿಯಿತು. 17 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಬೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಬೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು. 18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು. 19 ಅದಕ್ಕೆ ಆರು ಮೆಟ್ಟಿಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಅಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು. 20 ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. 21 ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ. 22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು. 23 ಈ ಪ್ರಕಾರ ಅರಸನಾದ ಸೊಲೊಮೋನನು ಐವತ್ತಾರು ವರ್ಷಗಳಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. 24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು. 25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೆಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. 26 ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು. 27 ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು. 28 ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು. 29 ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಅರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅಪ್ಪ ಹಿತ್ತಿಯರ ಮತ್ತು ಅರಾವ್ವರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.

11

ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಬರು, ಅಮ್ಮೋನಿಯರು, ಎದೋಮ್ಬರು, ಬೇದೋನ್ಬರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು. 2 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು. 3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು. 4 ಅವನು ವ್ಯವಸ್ಥಾನಾಧಿಗತನಾದ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. 5 ಅವನು ಬೇದೋನ್ಬರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 6 ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ. 7 ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಬರ ಕೆರೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು. 8 ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಷಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. 9 ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು, 10 ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಅತನ ಅಜ್ಜಗಳನ್ನು ಮೀರಿದ್ದರಿಂದ ಅತನು ಅವನ ಮೇಲೆ ಕೋಪಗೊಂಡನು. 11 ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿಬಂಧನಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು. 12 ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. 13 ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಅರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು. 14 ಯೆಹೋವನು ಎದೋಮ್ಬನೂ, ರಾಜಪುತ್ರನೂ ಆದ ಹದದನನ್ನೂ ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು. 15 ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸ್ವೆನ್ನೊಡನೆ ಅಲ್ಲಿಗೆ ಹೋಗಿ, ಹಠರಾದ ಇಸ್ರಾಯೇಲರನ್ನು ಸಮಾಧಿಮಾಡಿದನು. 16 ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಅರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಬರ ಎಲ್ಲಾ ಗಂಡಸರನ್ನು ಸಂಹರಿಸಿದರು. 17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಬರ ಜೊತೆಯಲ್ಲಿ ಏಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು. 18 ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಏಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು. 19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಫಿನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು. 20 ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಫಿನೇಸ್‌ಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು. 21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ

ಏಗುಪ್ತದಲ್ಲಿ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪನ ಕೊಡು” ಅಂದನು. 22 ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನೇಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪನಿಂದಲೇ ಬೇಕು” ಎಂದು ಕೇಳಿಕೊಂಡನು. 23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಲಾ ದಾವನ ಮಗನಾದ ರೆಜೋನ್ ಎಂಬುವನು. 24 ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು. 25 ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಅಳುಪವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು. 26 ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯಿಮ್ಬನಾದ ನೆಬಾಟಿನ ಮಗನಾದ ಯಾರೊಬ್ಬಾಮನೆಂಬವನು ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯಿಮ್ಬನಾದ ನೆಬಾಟಿನ ಮಗನಾದ ಯಾರೊಬ್ಬಾಮನೆಂಬವನು ತಿರುಗಿ ಬಿದ್ದಿದ್ದು ಹೇಗೆಂದರೆ, ಸೊಲೊಮೋನನು ಮಿಲ್ಕೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ, 28 ಯೆವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಬರ ಎಲ್ಲಾ ಅಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು. 29 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅದಮಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ. 30 ಆ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು. 31 ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು, 32 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಅರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ. 33 ಇದಲ್ಲದೆ ಅತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಬೇದೋನ್ಬರ ದೇವತೆಯಾದ ಅಷ್ಟೋರೆತ್, ಮೋವಾಬ್ಬರ ದೇವತೆಯಾದ ಕೆರೋಷ್ ಮತ್ತು ಅಮ್ಮೋನಿಯರ ಮಿಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ. 34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಅರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು. 35 ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು. 36 ನಾನು ನನ್ನ ಹೆಸರಿಗೋಸ್ಕರ ಅರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು. 37 ನಾನು ನಿನ್ನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸುವೆನು. ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು. 38 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು.

ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು. 39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು. 40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಏಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು. 41 ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ. 42 ಅವನು ಯೆರೂಸಲೇಮಿನಲ್ಲಿರುವುದು ಎಲ್ಲಾ ಇಸ್ರಾಯೇಲರನ್ನು ನಲ್ಲತ್ತು ವರ್ಷ ಆಳಿದ ನಂತರ, 43 ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಯಾಮನು ಅರಸನಾದನು.

12 ರೆಹಬ್ಯಾಮನು ಶಿಕಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು. 2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಏಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು. 3 ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಯಾಮನ ಬಳಿಗೆ ಹೋಗಿ, 4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೋಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೇಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೋಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು. 5 ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು. 6 ಆಗ ಅರಸನಾದ ರೆಹಬ್ಯಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು. 7 ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು. 8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೆವನಸ್ಸರನ್ನು ಕರೆಯಿಸಿ, 9 “ನನ್ನ ತಂದೆಯು ಹೇರಿದ ನೋಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. 10 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿದ ನೋಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯು ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ. 11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೋಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು. 12 ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಯಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು. 13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೆವನಸ್ಸರ ಆಲೋಚನೆಗನುಸಾರವಾಗಿ ಜನರಿಗೆ, 14 “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೋಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರೆಗಳಿಂದ ದಂಡಿಸುವೆನು” ಎಂದು ನುಡಿದನು. 15 ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ

ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು. 16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರಲ್ಲರೂ ಅವನಿಗೆ, “ದಾವೀದನಲ್ಲಿ ನಮಗೆನು ಪಾಲು? ಇಷಯನ ಮಗನಲ್ಲಿ ನಮಗೆನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು. 17 ಯೆಹೂದ್ಯ ಪ್ರಾಂತ್ಯದಲ್ಲಿಯೂ ಇಸ್ರಾಯೇಲರಾದರೋ ರೆಹಬ್ಯಾಮನ ಅಧೀನದಲ್ಲಿದ್ದರು. 18 ರೆಹಬ್ಯಾಮನು ಬಿಟ್ಟೇ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸಿದು ಕೊಂದರು. ಅರಸನಾದ ರೆಹಬ್ಯಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು. 19 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ. 20 ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. 21 ಸೊಲೊಮೋನನ ಮಗನಾದ ರೆಹಬ್ಯಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. 22 ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು. 23 “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಯಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ 24 ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ” ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು. 25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶಿಕಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂಬೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು. 26 ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ, 27 ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಯಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು. 28 ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಹಾಯಿತು, ಇಗೋ, ನಿಮ್ಮನ್ನು ಏಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು. 29 ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು. 30 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು. 31 ಇದಲ್ಲದೆ ಅವನು ಪೂಜಾರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು. 32 ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು. 33 ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ

ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮಟ್ಟಿಲುಗಳನ್ನು ಹತ್ತುತ್ತಿದ್ದನು.

13 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು 2 ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲ್ಲಬುಗಲು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು. 3 ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು. 4 ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲಿಲ್ಲ. 5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು. 6 ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನ್ನಗುಣವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು. 7 ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಅಂದನು. 8 ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟಿರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ. 9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು. 10 ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು. 11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು. 12 ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. 13 ಆಗ ಅವನು ತನ್ನ ಮಕ್ಕಳಿಗೆ, “ಕತ್ತಿಗೆ ತಡೆಹಾಕಿರಿ” ಎಂದು ಆಜ್ಞಾಪಿಸಲು ಅವರು ತಡೆಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು. 14 ದೇವರ ಮನುಷ್ಯನು ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು. 15 ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು. 16 ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರುವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ. 17 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು. 18 ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ

ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು. 19 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. 20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು. 21 ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಅಜ್ಞೆಯನ್ನು ಮೀರಿ ಅವಿಧೇಯನಾಗಿ, 22 ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು. 23 ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂಡು ಬಂದಿದ್ದ ಪ್ರವಾದಿಗೋಸ್ಕರ ಕತ್ತಿಗೆ ತಡೆಹಾಕಿಸಿದನು. 24 ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. 25 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯು ಊರಿಗೆ ಬಂದು ಅದನ್ನು ತಿಳಿಸಿದರು. 26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಅಜ್ಞೆಗೆ ಅವಿಧೇಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು. 27 ಅವನು, “ಕತ್ತಿಗೆ ತಡೆಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡೆಹಾಕಿದರು. 28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ. ಕತ್ತೆಯನ್ನು ಕೊಲ್ಲಲೂ ಇಲ್ಲ. 29 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು, 30 ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು. 31 ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿದ. ನನ್ನ ಎಲ್ಲಬುಗಲನ್ನು ಅವನ ಎಲ್ಲಬುಗಲು ಇರುವಲ್ಲೇ ಇಡಿದಿರಿ. 32 ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಥದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಅಂದನು. 33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕೆನ್ನಸ್ಕರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. 34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮಾದರು.

14 ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ತತ್ಯನಾದನು. 2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಪಾಕಿಕೊಂಡು ತೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ. 3 ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು. 4 ಆಕೆಯು ಅವನು ಹೇಳಿದಂತೆಯೇ ಮಾಡಿ ತೀಲೋವಿನಲ್ಲಿದ್ದ ಅಹೀಯನ

ಮನೆಗೆ ಹೋದಳು. ಮುಖ್ಯನ ದಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ. 5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ತಸ್ತನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರಿಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು. 6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನ ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ. 7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೀಲರ ನಾಯಕನನ್ನಾಗಿ ಮಾಡಿದೆನು. 8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ. 9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಕನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ. 10 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಬಹುನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು. 11 ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು. 12 ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು. 13 ಇಸ್ರಾಯೇಲರಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು. 14 ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕಂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ? 15 ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಅಪ್ಪಹುಲ್ಲೋ ಎಂಬಂತೆ ಹೊಯ್ಯಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು. 16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು. 17 ಯಾರೊಬ್ಬಾಮನ ಹೆಂಡತಿಯು ತರ್ಪಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು. 18 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು. 19 ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ. 20 ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು. 21 ಸೊಲೊಮೋನನ ಮಗನಾದ ರೆಹಬ್ಯಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ

ನಲ್ಲತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಅರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. 22 ಯೆಹೂದರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಕರಾಗಿ ಆತನನ್ನು ರೇಗಿಸಿದರು. 23 ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. 24 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು. 25 ರೆಹಬ್ಯಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು. 26 ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. 27 ಅರಸನಾದ ರೆಹಬ್ಯಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು. 28 ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು. 29 ರೆಹಬ್ಯಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ. 30 ರೆಹಬ್ಯಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. 31 ರೆಹಬ್ಯಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

15 ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು. 2 ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. 3 ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ. 4 ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಅರಿಸಲಿಲ್ಲ. 5 ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು. 6 ರೆಹಬ್ಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. 7 ಅಬೀಯಾಮನ ಉಳಿದ ಚರಿತ್ರೆಯು ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. 8 ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಸನು ಅರಸನಾದನು. 9 ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಅಸನು ಯೆಹೂದದ ಅರಸನಾದನು. 10 ಅವನು ಯೆರೂಸಲೇಮನ್ನು ನಲ್ಲತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. 11 ಅವನು ತನ್ನ ಪೂರ್ವಿಕನಾದ ದಾವೀದನಂತೆ

ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. 12 ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು. 13 ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದೋನ್ ಹಳ್ಳದ ಹತ್ತಿರ ಸುಟ್ಟು ಹಾಡಿದನು. 14 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು. 15 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು. 16 ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು. 17 ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. 18 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿಯೆ ಅರಾಮ್ನ ಅರಸನೂ, ಹೆಜ್ಜೋನನ ಮೊಮ್ಮಗನೂ, ಟಿಬ್ರಿಯೋನನ ಮಗನೂ ಆದ ಬೆನ್ನದದನಿಗೆ ಕೊಟ್ಟು ಕಳುಹಿಸಿದನು. 19 ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು. 20 ಬೆನ್ನದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯೋನ್, ದಾನ್, ಆಬೆಲ್‌ಘೆತ್ತಾರಾ, ಕಿನ್ನರೋತ್ ಪ್ರದೇಶ, ನಫ್ತಾಲರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು. 21 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು. 22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಸರ ಗಿಬ, ಮಿಚ್ಚಿ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. 23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಮುಪ್ತಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು. 24 ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವಿದನ ಪಟ್ಟಣದೊಳಗೆ ಕುಟುಂಬ ಸ್ವಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. 25 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು. 26 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಜೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ರಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೇಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು. 28 ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು. 29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. 30 ಯಾರೊಬ್ಬಾಮನು

ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು. 31 ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 32 ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. 33 ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿಯೆ ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು. 34 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

16 ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ, 2 “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ. 3 ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟಿನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು. 4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ. 5 ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 6 ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು. 7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ಧರಿಸಿ ಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂ ಆಗುವ ದುರ್ಗತಿಯನ್ನು ಮುಂಚಿತವಾಗಿ ತಿಳಿಸಿದನು. 8 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು. 9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ಮಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೇಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿಯಾವಾಗ ಜಿಮ್ಮಿಯು ಅಲ್ಲಿಗೆ ಹೋದನು. 10 ಜಿಮ್ಮಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು. 11 ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ. 12 ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು. 13 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನಗೆ ಆಗುವ ದುರ್ಗತಿಯನ್ನು ಮುಂಚಿತವಾಗಿ ತಿಳಿಸಿದ್ದನು. ಜಿಮ್ಮಿಯು ಬಾಷನ ಮನೆಯವರೆಲ್ಲರನ್ನೂ ನಿರ್ಧರಿಸಿ ಮಗೊಳಿಸಿದಾಗ ಆ ಮಾತು ನೆರವೇರಿತು. 14 ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 15 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ಮಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ

ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ತೊನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು. 16 ಜಿಮ್ಮಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ಮಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. 17 ಒಮ್ಮಿಯು ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ತೊನ್‌ನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು. 18 ಪಟ್ಟಣವು ಅವರ ವಶವಾದುದನ್ನು ಜಿಮ್ಮಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು. 19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು. 20 ಜಿಮ್ಮಿಯು ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಮ್ಮಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ಮಿಯನ್ನು ಹಿಂಬಾಲಿಸಿದರು. 22 ಆದರೆ ಒಮ್ಮಿಯ ಪಕ್ಷದವರು ಗೀನತನ ಮಗನಾದ ತಿಮ್ಮಿಯ ಪಕ್ಷದವರನ್ನು ಸೋಲಿಸಿದರು. ತಿಮ್ಮಿಯು ಮರಣ ಹೊಂದಿದ್ದರಿಂದ ಒಮ್ಮಿಯೇ ಅರಸನಾದನು. 23 ಯೆಹೂದ್ಯರ ಅರಸನಾದ ಆಸನ ಅಳ್ಳಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ಮಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಅಳ್ಳಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು. 24 ಅನಂತರ ಶೆಮೇ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು. 25 ಒಮ್ಮಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಕನಾಗಿದ್ದನು. 26 ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು. 27 ಅವನ ಉಳಿದ ಚರಿತ್ರೆಯೂ ಪರಾಕ್ರಮಕ್ಕೆ ತೃಗ್ಗೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ. 28 ಒಮ್ಮಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ಅಂತರ ಅವನ ಮಗನಾದ ಅಹಾಬನು ಅರಸನಾದನು. 29 ಯೆಹೂದ್ಯರ ಅರಸನಾದ ಆಸನ ಅಳ್ಳಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ಮಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಅಳ್ಳಿಕೆ ಮಾಡಿದನು. 30 ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಕನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 31 ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಲ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಸಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳೆ ದೇವರನ್ನು ಪೂಜಿಸತೊಡಗಿದನು. 32 ಬಾಳೆ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. 33 ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ. 34 ಅವನ ಕಾಲದಲ್ಲಿ ಬೇತೆಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೊಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.

17 ಗಿಲ್ಯಾದಿನ ತಿಷ್ಟಿಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ, 2 ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು. 3 ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕರಿತ್ ಹಳ್ಳದಲ್ಲಿ ಅಡಗಿಕೋ. 4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು. 5 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕರಿತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು. 6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು. 7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು. 8 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು, 9 ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ಪಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು. 10 ಅವನು ಅಲ್ಲಿಂದ ಹೊರಟು ಚಾರೆಪ್ಪಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತುಂಬಿಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು. 11 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. 12 ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಅರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು. 13 ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನೀನು ಮಗನಿಗೂ ಮಾಡಿಕೋ. 14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’ ಎಂದು ಹೇಳುತ್ತಾನೆ. 15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. 16 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. 17 ಕೆಲವು ದಿನಗಳಾದನಂತರ ಉಸಿರಾಡುವುದು ನಿಂತುಹೋಯಿತು. 18 ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು. 19 ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. 20 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನೇ?” ಎಂದು ಕೇಳಿದನು. 21 ಅನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು. 22 ಯೆಹೋವನು

ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು. 23 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು. 24 ಆಗ ಅಕೆಯ ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.

18 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು. 2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾಯದಲ್ಲಿ ಬರುವ ಬಹು ಘೋರವಾಗಿದ್ದುದರಿಂದ, 3 ಅಹಾಬನು ತನ್ನ ಉಗ್ರಾಣಿಕನಾದ ಓಬದ್ನ ಎಂಬುವನನ್ನು ಕರೆಕಳುಹಿಸಿದನು. 4 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ನನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು. 5 ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೆಸರಗಳನ್ನೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು. 6 ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ನನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು. 7 ಓಬದ್ನನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ನನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು. 8 ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು. 9 ಅದಕ್ಕೆ ಓಬದ್ನನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು? 10 ನಿನ್ನ ದೇವರಾದ ಯೆಹೋವನಾಣಿ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕಿದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು. 11 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು? 12 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ? 13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನಿನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ. 14 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು. 15 ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣಿ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು. 16 ಓಬದ್ನನು ಅಹಾಬನು ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ 17 ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಅಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು. 18 ಅದಕ್ಕೆ ಅವನು, “ಇಸ್ರಾಯೇಲರಿಗೆ ಅಪತ್ತನ್ನು ಬರಮಾಡಿದವನು

ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು. 19 ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೇ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು. 20 ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. 21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಅತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು. 22 ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ. 23 ಅವರು ಎರಡು ಹೋರಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು 24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು. 25 ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು. 26 ಅವರು ತಪ್ಪಿಟ್ಟು ಹೋರಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. 27 ಮಧ್ಯಾಹ್ನದಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು. 28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. 29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ. 30 ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು. 31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಯುಗಳನ್ನು ತೆಗೆದುಕೊಂಡು, 32 ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗಸಿ ಕಾಲುವೆ ಮಾಡಿಸಿದನು. 33 ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು. 34 ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು 35 ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. 36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ

ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದನೆಂಬುದನ್ನೂ ಈ ಹೊತ್ತು ತೋರಿಸಿಕೊಡು. 37 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. 38 ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದ ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು, ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುಮೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. 39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು. 40 ಆಗ ಎಲೀಯನ ಅವರಿಗೆ, “ಬಾಳಿನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು. 41 ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯು ಶಬ್ದವು ಕೇಳಿಸುತ್ತದೆ” ಅಂದನು. 42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು. 43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. 44 ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’” ಎಂದು ಹೇಳು” ಅಂದನು. 45 ಸ್ವಲ್ಪ ಹೊತ್ತಿನಲ್ಲಿಯೇ ಅಕಾಶವು ಮೋಡಗಳಾಗಿಳಿದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಬ್ರೇಲಿಗೆ ಹೋದನು. 46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಬ್ರೇಲನ್ನು ಸೇರಿದನು.

19 ಎಲೀಯನು ಬಾಳಿನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು. 2 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು. 3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು. 4 ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಪಾಲೆ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು. 5 ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು. 6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. 7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶತ್ರಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಅಂದನು. 8 ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ಲುತ್ತಾ ದಿನ

ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ 9 ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲಿನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. 10 ಅವನು ಅದಕ್ಕೆ, “ಸೇನಾದೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕಡೆವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು. 11 ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಅಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಸಿದುವೆಂಬ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ. 12 ಭೂಕಂಪವಾದ ಸಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದುವು ಸ್ವರವೊಂದು ಕೇಳಿಸಿತು, 13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲಿನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. 14 ಅದಕ್ಕೆ ಅವನು, “ಸೇನಾದೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕಡೆವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು. 15 ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ನರ ಅರಸನನ್ನಾಗಿ ಅಭಿಷೇಕಿಸು. 16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು. 17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು. 18 ಆದರೆ ಬಾಳಿನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು. 19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೋವವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. 20 ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆಯಿಗಳನ್ನು ಮುದ್ದಿಸಿ ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು. 21 ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.

20 ಅರಾಮ್ನರ ಅರಸನಾದ ಬೆನ್ನದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. 2 ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, 3 “ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು. 4 ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ,

ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು. 5 ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದನಲ್ಲ. 6 ನಾಳೆ ಇಷ್ಟು ಹೊತ್ತಿಗೆ ನನ್ನ ಅಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ನದದನು ಅನ್ನುತ್ತಾನೆ” ಎಂದು ತಿಳಿಸಿದರು. 7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು. 8 ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು. 9 ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ನದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ನದದನಿಗೆ ತಿಳಿಸಿದರು. 10 ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು. 11 ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು. 12 ತನ್ನ ಅರಸನಿಗೆ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ನದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. 13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು. 14 ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು. 15 ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು. 16 ಮಧ್ಯಾಹ್ನದಲ್ಲಿ ಬೆನ್ನದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು. 17 ಪ್ರದೇಶಾಧಿಪತಿಗಳ ಅಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಯೆಂದು ಬೆನ್ನದದನು ಕಾಲುಗಾರರು ಅವನಿಗೆ ತಿಳಿಸಿದರು. 18 ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು. 19 ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಅಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು. 20 ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದೆಟ್ಟಿದರು. ಅವರ ಅರಸನಾದ ಬೆನ್ನದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು. 21 ಇಸ್ರಾಯೇಲರ ಅರಸನು ಹೊರಟು ಬಂದು ಅರಾಮರ ರಥಾಶ್ವಶಾಲೆಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು. 22 ಆಗ ಪ್ರವಾದಿಯು ಪುನಃ

ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೊಂಡು, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು. 23 ಅರಾಮರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು. 24 ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು. 25 ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ” ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು. 26 ಒಂದು ವರ್ಷ ದಾಟಿದ ನಂತರ ಬೆನ್ನದದನು ಅರಾಮರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅರ್ಘ್ಯಕಕ್ಕೆ ಹೋದನು. 27 ಇಸ್ರಾಯೇಲರು ಸಹ ಅಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು. 28 ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆಯೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು. 29 ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು. 30 ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅರ್ಘ್ಯಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ನದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಿಚ್ಚಿಟ್ಟುಕೊಂಡನು. 31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಿ. ಹೀಗೆ ಮಾಡುವುದಾದರೆ ಅವನು ನೀನಿವನನ್ನು ಉಳಿಸಾನು” ಎಂದು ಹೇಳಿದರು. 32 ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ನದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ನದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು. 33 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ನದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ನದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. 34 ಬೆನ್ನದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟಿರುವೆನೇ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು. 35 ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. 36 ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳಿದ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಬಂದು

ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು. 37 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು. 38 ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು. 39 ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಅಜ್ಞಾಪಿಸಿದನು. 40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯುತ್ತಾನೆ. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು. 41 ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು. 42 ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಿಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. 43 ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿ ತನ್ನ ಮನೆಗೆ ಹೋದನು.

21 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನಂಬ ಮನುಷ್ಯನು ದ್ರಾಕ್ಷಿತೋಟವಿತ್ತು. 2 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಸಲ್ಪಡು ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು. 3 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಥಿತ್ವ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು. 4 “ನನ್ನ ಪಿತ್ರಾರ್ಥಿತ್ವ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊದ್ದ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. 5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು. 6 ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು. 7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷವೊದ್ದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು. 8 ಅಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. 9 ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ, 10 ಅವನು ದೇವರನ್ನೂ ಮತ್ತೆ ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಲಿ” ಎಂದು ಬರೆದಿದ್ದಳು. 11 ಆಗ ಊರಿನ ಹಿರಿಯರು

ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. 12 ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು. 13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. 14 ನಾಬೋತನು ಕಲ್ಲೆಸೆಯಲ್ಪಟ್ಟ ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು. 15 ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಂಡು, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು. 16 ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು. 17 ಆಗ ತಿಷ್ಠಿಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. 18 ಅವನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ. 19 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿರುವೆಯೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ. 20 ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿರುವೆ. 21 ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು. 22 ನೀನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಅದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ 23 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು. 24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡಮಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ. 25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನು ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. 26 ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು. 27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು. 28 ಆದುದರಿಂದ ಯೆಹೋವನು ತಿಷ್ಠಿಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ? 29 ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.

22 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ನಿಗೂ ಯುದ್ಧ ನಡೆಯಲಿಲ್ಲ. 2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು. 3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಲಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ನರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ

ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು. 4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು. 5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು. 6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು. 7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು. 8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇವನು ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗ್ಗಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು. 9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇವನು ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು. 10 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹಬ್ಬಾಗಿಲಿನ ಹತ್ತಿವಿರವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು. 11 ಅವರಲ್ಲಿ ಕೆನಾನನ ಮಗನಾದ ಚಿಡ್ರಿಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಬರು ನಿಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು. 12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು. 13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು. 14 ಅದಕ್ಕೆ ಮೀಕಾಯೆಹುವು, “ಯೆಹೋವನಾಣಿ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು. 15 ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು. 16 ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು. 17 ಆಗ ಮೀಕಾಯೆಹುವು, “ಇಸ್ರಾಯೇಲರಲ್ಲಿರುವ ಕುದುರೆಗಳಲ್ಲಿ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು. 18 ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಿಲ್ಲವೋ?” ಎಂದನು. 19 ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ನಿಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸ್ಥಿಗಳು ಅತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು. 20

ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು. 21 ಕೊನೆಯಲ್ಲಿ ಒಂದು ಅತ್ಯವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು. 22 ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಅತ್ಯವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಅತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು. 23 ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಅತ್ಯವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು. 24 ಆಗ ಕೆನಾನನ ಮಗನಾದ ಚಿಡ್ರಿಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನಿಗೆ ಒಂದು ಏಟು ಹಾಕಿ, “ಯೆಹೋವನು ಅತ್ಯವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನುಲು 25 ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು. 26 ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋಷಾಫನಿಗೂ ಒಪ್ಪಿಸಿ ಅವರಿಗೆ, 27 ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ಯಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು. 28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲದೆ ತಿಳಿದುಕೊ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು. 29 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. 30 ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು. 31 ಅರಾಮ್ಬರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೆ ಗುರಿಯಿಡಿರಿ” ಎಂದು ಆಜ್ಞಾಪಿಸಿದನು. 32 ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನಾದ ತಿಳಿದು ಅವನ ವಿರುದ್ಧ ಯುದ್ಧಮಾಡಿದರು. 33 ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. 34 ಅರಾಮ್ಬರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂಧಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು. 35 ಅದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಬರ ಎದುರಾಗಿ ತನ್ನ ರಥದಲ್ಲಿಯೇ ಅತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು. 36 ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು. 37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು. 38 ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯುಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. 39 ಅಹಾಬನು ಉಳಿದ ಚರಿತ್ರೆಯೂ ಅವನು ಕಟ್ಟಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾವ್ಯವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 40 ಅಹಾಬನು ಪೂರ್ವಿಕರ ಬಳಿಗೆ ಸೇರಲು

ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಜ ಎಂಬುವನು ಅರಸನಾದನು. 41 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. 42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಶಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ 43 ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು. 44 ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು. 45 ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 46 ಅವನು ತನ್ನ ತಂದೆಯಾದ ಆಸನ ಕಾಲದಲ್ಲಿ ತಪ್ಪಿಸಿಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು. 47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು. 48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು. 49 ಆಗ ಅಹಾಬನ ಮಗನಾದ ಅಹಜ್ಜನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಚೋನ್ನೆಬರಿಸಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. 50 ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು. 51 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಜ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು. 52 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ಸ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿದನು.

2 ಅರಸು

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಬರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು. 2 ಅಹಜ್ಜನು ಸಮಾರ್ಯದಲ್ಲಿದ್ದ ತನ್ನ ಮೇಲಣಪುರಿಯ ಕಿಟಕಿಯಿಂದ ಬಿದ್ದು ಅಸ್ತಸ್ತನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ಹೋನಿನ ದೇವರಾದ ಬಾಳೈಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಯೆಹೋವನು ಅನುತ್ಥಾನ” ಎಂದು ಹೇಳಿದನು. 17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಷಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೇಂಬವನು ಯೆಹೂದ್ಯರ ಅರಸನಾದ ಯೆಹೋಷಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು 18 ಅಹಜ್ಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

2 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಲೂನ್ನು ಬಿಟ್ಟು ಹೊರಟನು. 2 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನುಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. 3 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸಮೃದ್ಧಿ” ಎಂದನು. 4 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು. 5 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸಮೃದ್ಧಿ” ಎಂದು ಉತ್ತರಿಸಿಕೊಟ್ಟನು. 6 ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೋರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೋರ್ದನ್ ಹೊಳೆಯ ದಡಕ್ಕೆ ಬಂದರು. 7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೋರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು. 8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಾಡಿ ಅದರಿಂದ ನೀರನ್ನು ಹೊಡೆಯಲು ನೀರು ಅರಡು ಭಾಗವಾಯಿತು. ಇಬ್ಬರೂ ಒಣನೀರದ ಮೇಲೆ ನಡೆದುಕೊಂಡು ಯೋರ್ದನನ್ನು ದಾಟಿದರು. 9 ಅವರು ಅಚ್ಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನ್ನಗೋಸ್ಕರ ಏನು ಮಾಡಬೇಕೆನ್ನುತ್ತೇ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲೆ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು. 10 ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು. 11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು. 12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ,

ಬಳಿಗೆ ಹೋದನು. 16 ನಂತರ ಎಲೀಯನು ಅರಸನಿಗೆ, “ನೀನು ಎಕ್ಹೋನಿನ ದೇವರಾದ ಬಾಳೈಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಥವಾ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನುತ್ಥಾನ” ಎಂದು ಹೇಳಿದನು. 17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಷಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೇಂಬವನು ಯೆಹೂದ್ಯರ ಅರಸನಾದ ಯೆಹೋಷಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು 18 ಅಹಜ್ಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

2 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಲೂನ್ನು ಬಿಟ್ಟು ಹೊರಟನು. 2 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನುಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. 3 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸಮೃದ್ಧಿ” ಎಂದನು. 4 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು. 5 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸಮೃದ್ಧಿ” ಎಂದು ಉತ್ತರಿಸಿಕೊಟ್ಟನು. 6 ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೋರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಿಸಿಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೋರ್ದನ್ ಹೊಳೆಯ ದಡಕ್ಕೆ ಬಂದರು. 7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೋರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು. 8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಾಡಿ ಅದರಿಂದ ನೀರನ್ನು ಹೊಡೆಯಲು ನೀರು ಅರಡು ಭಾಗವಾಯಿತು. ಇಬ್ಬರೂ ಒಣನೀರದ ಮೇಲೆ ನಡೆದುಕೊಂಡು ಯೋರ್ದನನ್ನು ದಾಟಿದರು. 9 ಅವರು ಅಚ್ಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನ್ನಗೋಸ್ಕರ ಏನು ಮಾಡಬೇಕೆನ್ನುತ್ತೇ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲೆ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು. 10 ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು. 11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು. 12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ,

ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. 13 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೋದನ್ ನದಿ ತೀರಕ್ಕೆ ಬಂದು, 14 “ಎಲೀಯನ ದೇವರಾದ ಯೆಹೋವನಲ್ಲೇ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು. 15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾಹಿ ಮಂಡಳಿಯವರು ಇದನ್ನು ಕಂಡು, “ಎಲೀಯನಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. 16 ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆಜ್ಞೆವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತೆಗೆನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು. 17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ. 18 ಇನ್ನೂ ಯೆರಿಕೋವಿನಲ್ಲಿ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು. 19 ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕಟ್ಟಿದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು. 20 ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು. 21 ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. 22 ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ. 23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು. 24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ಲತ್ತೆರಡು ಮಂದಿಯನ್ನು ಹರಿದುಬಿಟ್ಟವು. 25 ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾಯಕ್ಕೆ ಹಿಂದಿರುಗಿದನು.

3 ಯೆಹೂದರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾಯದಲ್ಲಿ ಹನ್ನೆರಡು ವರ್ಷ ಆಳಿದನು. 2 ಇವನು ತನ್ನ ತಂದೆತಾಯಿಗಳಷ್ಟು ಮಜ್ಜನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳಿನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು. 3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ. 4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಬರ ಅರಸನಾದ ಮೇಷನೇಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಿಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು. 5 ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಬರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು. 6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು

ಸಮಾಯದಿಂದ ಹೊರಟು ಬಂದನು. 7 ಯೆಹೂದರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಬರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುರುರೇಗಳೂ, ನಿನ್ನ ಕುರುರೇಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು. 8 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋವುರ ಅರಣ್ಯ ಮಾರ್ಗವಾಗಿ” ಎಂದನು. 9 ಆಗ ಇಸ್ರಾಯೇಲ್, ಯೆಹೂದ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು. 10 ಇಸ್ರಾಯೇಲರ ಅರಸರು, “ಆಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಬರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು. 11 ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೇಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು. 12 ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು. 13 ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಬರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು. 14 ಆಗ ಎಲೀಷನು, “ನಾನು ಸೇವಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿದ್ದರೆದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ. 15 ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು. 16 ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ. 17 ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ. 18 “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಬರನ್ನೂ ನಿಮ್ಮ ಕೈಗೆ ಒಪ್ಪಿಸುವನು. 19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹೆಣ್ಣಿನ ಮರಗಳನ್ನೂ ಕಡಿದುಹಾಕಿ, ಒರೆತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿ ಹಾಳುಮಾಡುವಿರಿ” ಎಂದು ನುಡಿದನು. 20 ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕಿನ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು. 21 ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಬರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ವರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು. 22 ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಬರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು. 23 ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಬರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು. 24 ಆದರೆ ಇಸ್ರಾಯೇಲರು ಎದ್ದು

ಮೋವಾಬ್ಬರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಬರನ್ನು ಸಂಹರಿಸಿದರು. 25 ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ತನಾಪೀಠ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸಿದರು. 26 ಮೋವಾಬ್ಬರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎರೋಮ್ಬರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು. 27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಬರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

4 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮಂಚಿಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು. 2 ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗ್ಗ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. 3 ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. 4 ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. 5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳೆಲ್ಲಾ ಎಣ್ಣೆ ಹೊಯ್ದಳು. 6 ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು. 7 ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು. 8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲಿ ಊಟಮಾಡುತ್ತಿದ್ದನು. 9 ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು. 10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು. 11 ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಡೆವಾರಿಸಿಕೊಂಡನು. 12 ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು. 13 ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನೀನಿಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು. 14 ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು

ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುಂದುವರಿದಿದ್ದಾನೆ” ಎಂದನು. 15 ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು. 16 ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರು” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು. 17 ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು. 18 ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು. 19 ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು. 20 ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು. 21 ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು. 22 ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು. 23 ಅದಕ್ಕೆ ಅವನು, “ಇದು ಅವಮಾನ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು. 24 ನಂತರ ಆಕೆಯು ಕತ್ತೆಗೆ ತಡೆ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು. 25 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ” 26 ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟಳು. 27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಿದೆ, ಮರೆಮಾಡಿದ್ದಾನೆ” ಎಂದು ಹೇಳಿದನು. 28 ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೇನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು. 29 ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು. 30 ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವನಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು. 31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು. 32 ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು. 33 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು. 34 ಅನಂತರ ಹುಡುಗನ ಮೇಲೆ ಬೋರಲುದಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ

ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು. 35 ಅಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋಲೆಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ಣೆರೆದನು. 36 ಆಗ ಎಲೀಷನು ಗೇಹಜಿಗೆ, “ಶೋನಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಜಿಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೊ” ಎಂದು ಹೇಳಿದನು. 37 ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು. 38 ಎಲೀಷನು ತಿರುಗಿ ಗಿಲ್ಲಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು. 39 ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕಿತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಊಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ. 40 ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು. 41 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. 42 ಒಂದು ದಿನ ಬಾಳೆ ಪಾಲಿನಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋಡಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸಿ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು. 43 ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು. 44 ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.

5 ಅರಾಮ್ಕರ ಅರಸನಿಗೆ ನಾಮಾನನಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಕರಿಗೆ ಜಯವನ್ನು ಅನುಗ್ರಹಿಸಿದ್ದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ವರೋಗಿಯಾಗಿದ್ದನು. 2 ಅರಾಮ್ಕರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು. 3 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಡೆಯು ಸಮಾರ್ಯದಲ್ಲಿದ್ದು ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ವರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು. 4 ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು. 5 ಅರಾಮ್ಕರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ, 6 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ವರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ”

ಎಂಬುದಾಗಿ ಬರೆದಿತ್ತು. 7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ವರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಿ, ಸಾಯಿಸುವುದಕ್ಕಾಗಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಲಿಮಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು. 8 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು. 9 ನಾಮಾನನು ರಥಾಶ್ವಗಣೋಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು. 10 ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು. 11 ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ವದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದನು. 12 ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಗಳಲ್ಲಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು. 13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು. 14 ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು. 15 ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು. 16 ಅದಕ್ಕೆ ಎಲೀಷನು, “ನಾನು ಸೇವಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದ್ದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ. 17 ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೆ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ. 18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಅರಾಧನೆಗೋಸ್ಕರ ರಿಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು. 19 ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು. 20 ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಕನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು. 21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು

ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು. 22 ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೇಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಅದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು. 23 ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು. 24 ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಅಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು. 25 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು. 26 ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದ್ವಿಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೆ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ? 27 ನಾಮಾನನು ಕುಪ್ಪವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಪ್ಪ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

6 ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ. 2 ಅದುದರಿಂದ ನಾವು ಯೋರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು. 3 ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು. 4 ಅವರು ಯೋರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ, 5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು. 6 ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು. 7 ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಜಾಚಿ ಅದನ್ನು ತೆಗೆದುಕೊಂಡನು. 8 ಅರಾಮ್ಕರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು. 9 ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಕರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು. 10 ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಕರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು. 11 ಇದರ ದೆಸೆಯಿಂದ ಅರಾಮ್ಕರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು. 12 ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ

ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಅಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು. 13 ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು. 14 ಆಗ ಅರಸನು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು. 15 ದೇವರ ಮನುಷ್ಯನ ಸೇವಕನು ಬೆಳಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು. 16 ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಅವನ ಸೇವಕನಿಗೆ ಕಂಡವು. 18 ಶತ್ರುಗಳಾದ ಅರಾಮ್ಕರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. 19 ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು. 20 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಅತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿರುವೆಂದು ತಿಳಿದುಬಂತು. 21 ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು. 22 ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು. 23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಕರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. 24 ಆ ನಂತರ ಅರಾಮ್ಕರ ಅರಸನಾದ ಬೆನ್ಯಾದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. 25 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು. 26 ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು. 27 ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ, 28 “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ, 29 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು

ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು. 30 ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು. 31 ಇದಲ್ಲದೆ ಅವನು, “ನಾನು ಈ ಹೊತ್ತು ಶಾಪಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಹೆಯಿಟ್ಟುಕೊಂಡನು. 32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ತಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲ” ಎಂದು ಹೇಳಿದನು. 33 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇನಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

7 ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು. 2 ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನುಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು. 3 ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಪ್ಪರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ? 4 ಪಟ್ಟಣದೊಳಗೆ ಬರುವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು. 5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ. 6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಸ್ತ್ರಪರಿಶೀಲನಾ ಮಹಾಸ್ನೇಹೋತ್ಸವವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಏಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು, 7 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು. 8 ಆ ಕುಪ್ಪರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅರರಲ್ಲಿದ್ದ ಬೆಳೆ ಅರಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು. 9 ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು. 10 ಊರುಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೇವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ. ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರಿಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು. 11 ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು. 12 ಅರಸನು ರಾತ್ರಿಯಲ್ಲೇ

ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು. 13 ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು. 14 ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು. 15 ಅವರು ಯೂರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಡುತ್ತಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು. 16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು. 17 ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರುಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು. 18 ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು. 19 ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು. 20 ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.

8 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು. 2 ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು. 3 ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು. 4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಅರಸಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು. 5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು. 6 ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟು ದಿನದಿಂದ

ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು. 7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ನದದನು ಅಸ್ತಸ್ತನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ, 8 ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು. 9 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟಿಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ನದದನು ತನಗೆ ಸ್ವಸ್ಥಹಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು. 10 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ನದದನಿಗೆ ಹೇಳು; ಆದರೂ, ಅವನು ಸತ್ಯ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು. 11 ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಆಶ್ಚರ್ಯಗೊಂಡನು. 12 ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯಾವನನ್ನರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು. 13 ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತರತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು. 14 ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು. 15 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು. 16 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನು ಅಲ್ಪಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. 17 ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. 18 ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡಿದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 19 ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮಕ್ಕಳು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾದಿಗ ಮಾಗ್ಧನವನ್ನು ಸ್ಮರಿಸಿ ಅದನ್ನು ಉಳಿಸಿದನು. 20 ಇವನ ಕಾಲದಲ್ಲಿ ಎದೋಮ್ಯರು ಯೆಹೂದರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು. 21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೋರ್ದನ್ ನದಿಯನ್ನು ದಾಟಿ ಚಾರ್ಯೇವಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. 22 ಹೀಗೆ ಎದೋಮ್ಯರು ಯೆಹೂದರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಆದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು. 23 ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ

ಎಂಬ ಗ್ರಂಥದಲ್ಲಿ ಬರೆದಿರುತ್ತದೆ. 24 ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ವತ್ವಾನುಭವಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜನು ಅರಸನಾದನು. 25 ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನು ಅಲ್ಪಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜನು ಅರಸನಾದನು. 26 ಅಹಜನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ಮೆಯ ಮೊಮ್ಮಗಳಾದ ಅತ್ಯಲ್ಪ ಎಂಬಾಕೆಯು ಇವನ ತಾಯಿ. 27 ಅಹಜನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದರಿಂದ ಅವನು ಅವರ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 28 ಇದಲ್ಲದೆ ಅಹಜನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಲಾದಿಗೆ ಹೋದನು. 29 ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಬ್ರೇಲಿಗೆ ಬಂದನು. ಹಜಾಯೇಲನು ಅಸ್ತಸ್ತನಾಗಿದ್ದುದರಿಂದ ಯೆಹೂದರ ಅರಸನಾದ ಯೆಹೋರಾಮನ ಮಗ ಅಹಜನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

9 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಲಾದಿಗೆ ಹೋಗಲು ಸಿದ್ಧನಾಗು.” 2 ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು. 3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ಯುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’” ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು. 4 ಆಗ ಯಾವನನ್ನನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಲಾದಿಗೆ ಹೋದನು. 5 ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು. 6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯಾವನನ್ನನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಅತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ. 7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲೆಗಳಿಗೆ ಮುಯ್ಯಿತಿರಿಸಿದಂತಾಗುವುದು. 8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು. 9 ನೆಬಾಟನ ಮಗನಾದ ಯಾರೊಬ್ಬಾನು ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು. 10 ಈಜೆಬೆಲೆಗಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣ್ಣನ್ನು ಇಬ್ರೇಲಿನ ಹೊಲದಲ್ಲಿ ತಿಂದುಬಿಡುವವು” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. 11 ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಅ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಅ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ

ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು. 12 ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೇಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.” 13 ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು. 14 ಹೀಗೆ ನಿಂಷಿಯ ಮೊಮ್ಮಗನೂ ಯೇಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಲಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುರಂಡುಗಳನ್ನು ಇರಿಸಿದನು. 15 ಅರಸನಾದ ಯೋರಾಮನು, ಅರಾಮ್ವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟಿದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು. 16 ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ತಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಜನು ಇದ್ದನು. 17 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೆಯೇ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು. 18 ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. 19 ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು. 20 ಕಾವಲುಗಾರನು ತಿರುಗಿ ಅರಸನಿಗೆ, “ನನ್ನೊಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು. 21 ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಜನು ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. 22 ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು. 23 ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಜನಿಗೆ, “ಅಹಜ್ಜನೇ, ಇದು ಒಳಸಂಚು” ಎಂದು ಹೇಳಿ ಓಡಿಕೊಡಿದನು. 24 ಯೇಹುವು ಪೂಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು. 25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ದರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಡಾಡು. ಒಂದು

ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೇಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು: 26 ಯೇಹೋವನು ಅಹಾಬನಿಗೆ, “ನನ್ನ ಮಾತನ್ನು ಕೇಳು, ನೀನು ನಿನ್ನ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿರಿಸುವೆನು” ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದೆಯಲ್ಲಾ, ಯೇಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಡಾಡು” ಎಂದು ಹೇಳಿದನು. 27 ಯೆಹೂದ್ಯರ ಅರಸನಾದ ಅಹಜ್ಜನು ಇದನ್ನೆಲ್ಲಾ ಕಂಡು ಬೇತಹಗ್ಗಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಿಟ್ಟು, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಜ್ಬೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಜನು ಮೆಗಿದೋವಿಗೆ ಓಡಿಹೋಗಿ ಅಲ್ಲಿ ಸತ್ತನು. 28 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ವತಃನಾಭೂಮಿಯಲ್ಲಿ ಸಮಾಧಿಮಾಡಿದರು. 29 ಅಹಜ್ಜನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು. 30 ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಹಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣಕಿ ನೋಡಿದಳು. 31 ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ಮಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು. 32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. 33 ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು. 34 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. 35 ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ. 36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೇಹೋವನು, ತನ್ನ ದಾಸನಾಗಿರುವ ತಿಷ್ಠೀಯನಾದ ಎಲಿಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು. 37 ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.

10 ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು. 2 ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ. 3 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. 4 ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು. 5 ಅನಂತರ

ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಅಜ್ಞಾಪಾಲಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ರವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು. 6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಅಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಅಜ್ಞಾಪಿಸಿದನು. ಅಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು. 7 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು. 8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅಪುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಅಜ್ಞಾಪಿಸಿದನು. 9 ಮರುದಿನ ಬೆಳಿಗ್ಗೆ ಯೇಹುವು ಅಪುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು? 10 ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು. 11 ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರೂ, ಅಪ್ಪಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. 12 ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ, 13 ಯೇಹುವು ಯೆಹೂದ್ಯರ ಅರಸನಾದ ಅಹಜನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜನ ಸಹೋದರರು. ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು. 14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಹಿತ ಹಿಡಿಯಿರಿ” ಎಂದು ಅಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ಲತ್ತೇರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲಿಲ್ಲ. 15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೆಹಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನುಲಿ ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು. 16 ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು. 17 ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. 18 ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳು ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ. 19 ಆದುದರಿಂದ, ನೀವು ಬಾಳು ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳು ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ

ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳು ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು. 20 ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳು ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು. 21 ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಬಾಳು ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳು ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು. 22 ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳು ದೇವತೆಯನ್ನು ಸೇವಿಸುವ ಭಕ್ತರಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಅಜ್ಞಾಪಿಸಿಲು ಅವನು ತಂದುಕೊಟ್ಟನು. 23 ಅನಂತರ ಯೇಹುವು ರೆಹಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳು ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳು ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು. 24 ಅಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಅಜ್ಞಾಪಿಸಿದ್ದನು. 25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಅಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳು ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು. 26 ಅವರು ಅಲ್ಲಿನ ಬಾಳು ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು. 27 ಇದಲ್ಲದೆ, ಬಾಳು ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕಡೆಬಿ ಹಾಕುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ. 28 ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳು ದೇವತೆಯ ಪೂಜೆಯನ್ನು ನಿಲ್ಲಿಸಿದನು. 29 ಆದರೂ ಯೇಹುವು ಇಸ್ರಾಯೇಲರನ್ನು ಬೇತೋರ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬುವನವನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಪಾಳಿನ ಮಗನಾದ ಯೋರಾಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು. 30 ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು. 31 ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯೋರಾಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ. 32 ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರಿಗಳಲ್ಲಿ ಸೋಲಿಸಿದನು. 33 ಯೋರಾಬ್ಬಾಮನ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಲಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೆನ್ ಮತ್ತು ಮನಸ್ಸೆ ಕುಲಗಳವರನ್ನೂ ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು. 34 ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವ್ಯಾಪ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 35 ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ

ಮಗನಾದ ಯೆಹೋವಾಹಾಜನು ಅರಸನಾದನು. 36 ಯೇಹುವು ಸಮಾಯ್ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೈಟು ವರ್ಷಗಳ ಕಾಲ ಆಳಿದನು.

11 ಅಹಜ್ಜನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಾ ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಕರಿಸಿಬಿಟ್ಟಳು. 2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಜನ ತಂಗಿಯೂ ಆದ ಯೆಹೋಷೆಬಳಿಬಾಕೆಯು ಯಾರಿಗೂ ತಿಳಿಯದಂತೆ ತನ್ನ ಆಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. 3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಅಲಯದಲ್ಲಿದ್ದನು. ಆ ಅರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. 4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಅಲಯಕ್ಕೆ ಕರೆದೊಯ್ದನು. ಅಲ್ಲಿ ಅವನು ಅವರ ಸಂಗಡ ಅಪ್ಪನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು. 5 ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು, 6 ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು. 7 ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಅಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಅಲಯವನ್ನು ಕಾಯಬೇಕು. 8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಕರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು. 9 ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು. 10 ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಅಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು. 11 ಕಾವಲುದಂಡಿನವರು ಅಲಯದ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು. 12 ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು. 13 ಅತಲ್ಯಾ ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಅಲಯಕ್ಕೆ ಬಂದಳು. 14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. 15 ಆಗ ಯಾಜಕನಾದ ಯೆಹೋಯಾದಾವನು ಸೇನಾನಾಗಿಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಅಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು. 16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ

ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು. 17 ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು. 18 ಯೆಹೂದ್ಯರೆಲ್ಲರೂ ಬಾಳಿನ ದೇವಸ್ಥಾನಕ್ಕೆ ಹೋಗಿ ಬಾಳಿನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು. 19 ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಅಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. 20 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಕರಿಸಿದರು. 21 ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.

12 ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷವದವಳಾದ ಚಿಬ್ಬಳು ಇವನ ತಾಯಿ. 2 ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು. 3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞದಂಪಗಳನ್ನು ಅರ್ಪಿಸುತ್ತಿದ್ದರು. 4 ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಅಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಅಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು, 5 ದೇವಾಲಯಕ್ಕೆ ಎಲ್ಲಿಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು. 6 ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ. 7 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಿರಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮೆಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು. 8 ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು. 9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಅಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಅಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು. 10 ಯೆಹೋವನ ಅಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗಲೂ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು. 11 ಅವರು ತೂಕಮಾಡಿ ಎಣಿಸಿದ ಹಣವನ್ನು ಯೆಹೋವನ ಅಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ. 12 ಮರ, ಕೆತ್ತಿದ ಕಲ್ಲುಗಳನ್ನು

ಕೊಂಡುಕೊಳ್ಳುವುದಕ್ಕೂ, ಅಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವಜ್ಜಕ್ಕಾಗಿಯೂ ಉಪಯೋಗಿಸಿದರು. 13 ಯೆಹೋವನ ಅಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನು, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ. 14 ಯೆಹೋವನ ಅಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು. 15 ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ಥರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ. 16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಅಲಯಕ್ಕೆ ಸೇರುತ್ತಿರಲಿಲ್ಲ. 17 ಇದೇ ಕಾಲದಲ್ಲಿ ಅರಾಮ್ನುರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು. 18 ಯೆಹೂದರ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಜನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಅಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ನುರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು. 19 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. 20 ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ವಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು. 21 ಅವರಲ್ಲಿ ಶಿಮಯಾತನ ಮಗನಾದ ಯೋಜಾಕಾರ್, ಶೋಮರನ ಮಗನಾದ ಯೆಹೋಜಾಬಾದ್ ಎಂಬವರವರ ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವಿದ ನಗರದೊಳಗೆ ಅವನ ಪೂರ್ವಿಕರ ಸ್ಥಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಾಜ್ಜನು ಅರಸನಾದನು.

13 ಯೆಹೂದರ ಅರಸನೂ, ಅಹಜ್ಜನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೆಹೂವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು. 2 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 3 ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ನುರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಯದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು. 4 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು. ಅಲ್ಲದೆ ಅವರು ಅರಾಮ್ನುರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟಿರುವುದನ್ನು ನೋಡಿ, 5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ನುರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. 6 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು. 7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಕುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ನುರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು. 8 ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ

ಬರೆದಿರುತ್ತವೆ. 9 ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು. 10 ಯೆಹೂದರ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು. 11 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 12 ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದರ ಅರಸನಾದ ಅಮಾಜ್ಜನು ಎಂಬವನೊಡನೆ ನಡೆಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. 13 ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಥಾನದಲ್ಲಿ ಸಮಾಧಿಮಾಡಿದರು. ಇವನ ಕರುವಾಯಿ ಯಾರೊಬ್ಬಾಮನು ಸಿಂಹಾಸನದಲ್ಲಿ ಸಮಾಧಿಮಾಡಿದನು. 14 ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು. 15 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತೆರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು. 16 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲೆಟ್ಟನು. 17 ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ನುರನ್ನು ಜಯಿಸುವ ಬಾಣ. ನೀನು ಅರಾಮ್ನುರನ್ನು ಅಪೇಕ್ಷದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು. 18 ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು. 19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ನುರ ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನೀನಿಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು. 20 ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಬರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು. 21 ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಬರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು. 22 ಆದರೆ ಅರಾಮ್ನುರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು. 23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು. 24 ಅರಾಮ್ನುರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಯದದನು ಅರಸನಾದನು. 25 ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಯದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು

ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.

14 ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಚನು ಎರವನು ಅರಸನಾದನು. 2 ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ವೀನ್ ಎಂಬಾಕೆಯು ಇವನ ತಾಯಿ. 3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನನ್ನು ಉತ್ತಮನಾಗಿರಲಿಲ್ಲ. 4 ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. 5 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು. 6 ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಆಪ್ತಜ್ಞೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. 7 ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ನರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುಗ್ಗುವನ್ನು ಕಿತ್ತುಕೊಂಡು ಅದಕ್ಕೆ ಯೊತ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ. 8 ಅನಂತರ ಅಮಚ್ಚನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು. 9 ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಚನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು. 10 ನೀನು ಎದೋಮ್ನರನ್ನು ಸೋಲಿಸಿದರಿಂದ ಅಹಳವಾಗಿ ಉಬ್ಬಿಕೊಂಡಿದ್ದೀ; ಆ ಕಿಂತೀಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೊಂಡಿ. ನನ್ನನ್ನು ಕಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು. 11 ಅಮಚ್ಚನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಸೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. 12 ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. 13 ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಚನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಸೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು. 14 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು. 15 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಚನೊಡನೆ ನಡೆಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 16 ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ

ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೋಬ್ಯಾಮನು ಅರಸನಾದನು. 17 ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಚನು ಇನ್ನೂ ಹದಿನೈದು ವರ್ಷ ಬದುಕಿದ್ದನು. 18 ಅಮಚ್ಚನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ. 19 ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು. 20 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. 21 ಅಮಚ್ಚನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನು ಅರಸನನ್ನಾಗಿ ಮಾಡಿದನು. 22 ಅರಸನಾದ ಅಮಚ್ಚನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದ್ಯರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು. 23 ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಚನು ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೋಬ್ಯಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು. 24 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟಿನ ಮಗನಾದ ಯಾರೋಬ್ಯಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದೋಷಿಯಾದನು. 25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ಯೆಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹವಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು. 26 ಇಸ್ರಾಯೇಲರು ಯೆಹೋವನಿಗೆ ಅಮಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ. 27 ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೋಬ್ಯಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು. 28 ಯಾರೋಬ್ಯಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡೆಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ಥಾಪನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ. 29 ಯಾರೋಬ್ಯಾಮನು ಇಸ್ರಾಯೇಲರ ರಾಜನಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆರ್ಯನು ಅರಸನಾದನು.

15 ಇಸ್ರಾಯೇಲರ ಅರಸನಾದ ಯಾರೋಬ್ಯಾಮನ ಆಳ್ವಿಕೆಯ ಇಪ್ಪತ್ತೇನೆಯ ವರ್ಷದಲ್ಲಿ ಅಮಚ್ಚನ ಮಗನಾದ ಅಜರ್ಯನು ಯೆಹೂದದ ಅರಸನಾದನು. 2 ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ. 3 ಅಜರ್ಯನು ತನ್ನ ತಂದೆಯಾದ ಅಮಚ್ಚನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. 4 ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. 5 ಯೆಹೋವನು ಅವನನ್ನು ಕುಷ್ತರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು. 6 ಅಜರ್ಯನು ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 7 ಅಜರ್ಯನು ಪೂರ್ವಿಕರ ಬಳಿಗೆ

ಸೇರಲು ಅವನ ಶವವನ್ನು ದಾವಿದ ನಗರದೊಳಗೆ ರಾಜಕುಟುಂಬದ ಸ್ಥಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು. 8 ಯೆಹೂದದ ಅರಸನಾದ ಅಜರ್ಯನು ಅಲ್ಪಕೆಯ ಮೂವತ್ತೊಂಟನೆಯ ವರ್ಷದಲ್ಲಿ ಯಾರೋಬಾಮನ ಮಗನಾದ ಜರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು. 9 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೋಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 10 ಯಾಬೇಷನ ಮಗನಾದ ಶಲ್ಮೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು. 11 ಜರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 12 "ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು" ಎಂಬುದಾಗಿ ಯೆಹೋವನು ಯೇಹುವಿಗೆ ಮುಂತ್ರಿತವಿ ಮಾಡಿ ನೆರೆವೇರಿತು. 13 ಯೆಹೂದದ ಅರಸನಾದ ಉಜ್ಜೇಯನು ಅಲ್ಪಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಮೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು. 14 ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿಯ ಯಾಬೇಷನ ಮಗನಾದ ಶಲ್ಮೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು. 15 ಶಲ್ಮೂಮನ ಉಳಿದ ಚರಿತ್ರೆಯು ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ. 16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಅದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಕುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು. 17 ಯೆಹೂದದ ಅರಸನಾದ ಅಜರ್ಯನು ಅಲ್ಪಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು. 18 ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೋಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 19 ಅಲ್ಪಕರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂಕು ಬೆಳ್ಳಿಯನ್ನು ಕೊಟ್ಟನು. 20 ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು. 21 ಮೆನಹೇಮನ ಉಳಿದ ಚರಿತ್ರೆಯು, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 22 ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಮನು ಇಸ್ರಾಯೇಲರ ಅರಸನಾದನು. 23 ಯೆಹೂದದ ಅರಸನಾದ ಅಜರ್ಯನು ಅಲ್ಪಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಮ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು. 24 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೋಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. 25 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹ್ಮನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಆಗೋಬ್, ಆಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. 26 ಪೆಕಹ್ಮನ ಉಳಿದ ಚರಿತ್ರೆಯು, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ

ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 27 ಯೆಹೂದದ ಅರಸನಾದ ಅಜರ್ಯನು ಅಲ್ಪಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು. 28 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೋಬಾಮನ ಮಾರ್ಗವನ್ನು ಬಿಡದೆ ಯೆಹೋವನ ಕಾಲದಲ್ಲಿ ಅಶ್ಶೂರ ದೇಶದ ಅರಸನಾದ ತಿಗ್ಲತ್ಸಿಲಸೇರೆಂಬುವವನು ಬಂದು ಇಯೋನ್, ಆಬೇಲ್-ತಾಕಾ, ಯಾನೋಹ, ಕೆಡೆಷ್, ಹಾಜೋರ್ ಮೊದಲಾದ ನೆಪ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು. 30 ಆಗ ಎಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹ್ಮನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೇಯನ ಮಗನಾದ ಯೋತಾಮನು ಅಲ್ಪಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. 31 ಪೆಕಹ್ಮನ ಉಳಿದ ಚರಿತ್ರೆಯು, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 32 ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ್ಮನು ಅಲ್ಪಕೆಯ ಎರಡನೆಯ ವರ್ಷದಲ್ಲಿ ಯೆಹೂದರ ಅರಸನಾದ ಉಜ್ಜೇಯನ ಮಗನಾದ ಯೋತಾಮನು ಆಳತೊಡಗಿದನು. 33 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ. 34 ಇವನು ತನ್ನ ತಂದೆಯಾದ ಉಜ್ಜೇಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. 35 ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಅದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಅಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ. 36 ಯೋತಾಮನ ಉಳಿದ ಚರಿತ್ರೆಯು, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 37 ಯೆಹೋವನು ಆ ಕಾಲದಲ್ಲಿ ಅರಾಮ್ನ ಅರಸನಾದ ರೆಜೀನನ್ನೂ, ರೆಮಲ್ಯನ ಮಗನಾದ ಪೆಕಹ್ಮನನ್ನೂ ಯೆಹೂದದಿಂದ ವಿರೋಧವಾಗಿ ಕಳುಹಿಸತೊಡಗಿದನು. 38 ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವಿದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಥಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

16 ರೆಮಲ್ಯನ ಮಗನಾದ ಪೆಕಹ್ಮನು ಅಲ್ಪಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು. 2 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವಿದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು. 3 ಇದಲ್ಲದೆ, ಅವನು ಇಸ್ರಾಯೇಲರ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿಂದ ಹೊರಡಿಸಿಬಿಟ್ಟ ಅನ್ಯಜನಾಂಗಳ ಅಸಹ್ಯವಾದ ಪೂಜಾರ್ಕಾಂಕ್ಷೆಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿ ಕೊಟ್ಟನು. 4 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. 5 ಇವನ ಕಾಲದಲ್ಲಿ ಅರಾಮ್ನ ಅರಸನಾದ ರೆಜೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ್ಮ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತುಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ. 6 ಇದೇ ಕಾಲದಲ್ಲಿ ಅರಾಮ್ನ ಅರಸನಾದ ರೆಜೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದರನ್ನೆಲ್ಲಾ ಓಡಿಸಿದನು. ಎದೋಮ್ನು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ. 7

ಅಹಾಜನು ಅಶ್ವರದೇಶದ ಅರಸನಾದ ತಿಗ್ಗತ್ತಿಲೇಸರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಕರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು. 8 ಇದಲ್ಲದೆ, ಅಹಾಜನು ಯೆಹೋವನ ಅಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ವರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು. 9 ಅಶ್ವರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಜಿನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು. 10 ಅರಸನಾದ ಅಹಾಜನು ಅಶ್ವರದ ಅರಸನಾದ ತಿಗ್ಗತ್ತಿಲೇಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರಿಯನಿಗೆ ಕಳುಹಿಸಿದನು. 11 ಅರಸನಾದ ಅಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರಿಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು. 12 ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು. 13 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನ್ನೆವೆದ್ದ, ಪಾನದ್ರವ್ಯನ್ನೆವೆದ್ದ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು. 14 ಇದಲ್ಲದೆ, ಯೆಹೋವನ ಅಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿಯೂ ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಅಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿದನು. 15 ಅರಸನಾದ ಅಹಾಜನು ಯಾಜಕನಾದ ಊರಿಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನ್ನೆವೆದ್ದವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನ್ನೆವೆದ್ದ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು. 16 ಯಾಜಕನಾದ ಊರಿಯನು ಅರಸನಾದ ಅಹಾಜನು ಹೇಳಿದಂತೆಯೇ ಮಾಡಿದನು. 17 ಅರಸನಾದ ಅಹಾಜನು ಅಶ್ವರದ ಅರಸನ ನಮಿಸ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೇನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು. 18 ಯೆಹೋವನ ಅಲಯದ ಪ್ರಾಕಾರದೊಳಗೆ ಸಬ್ತತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ವರದ ಅರಸನಾದ ಈ ಅಹಾಜನೇ. 19 ಅಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. 20 ಅಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವಿದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಓಜ್ಯೆಯನು ಅರಸನಾದನು.

17 ಯೆಹೂದದ ಅರಸನಾದ ಅಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾಯೋದಕ್ಕೆ ಒಂಭತ್ತು ವರ್ಷ ಆಳಿದನು. 2 ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. 3 ಅಶ್ವರದ ಅರಸನಾದ ಶಲ್ಮನೇಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು

ಅವನಿಗೆ ಅಧೀನನಾಗಿ ಕಪ್ಪುಕೊಡುವವನಾದನು. 4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಏಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ವರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು. 5 ಇದಲ್ಲದೆ, ಅಶ್ವರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾಯೋಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು. 6 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಶ್ವರದ ಅರಸನು ಸಮಾಯೋವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ವರದೇಶಕ್ಕೆ ಸೆರೆಯಾಗಿ ಒಯ್ಯನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ವರ ಪಟ್ಟಣಗಳಲ್ಲಿಯೂ ಇರಿಸಿದನು. 7 ಇಸ್ರಾಯೇಲರ ಈ ದುರ್ಗತಿಗೆ, ಅವರು ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಏಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು. 8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು. 9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. 10 ಎಲ್ಲಾ ದಿವ್ಯಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು. 11 ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಟಕೃತ್ಯಗಳಿಂದ ಆತನನ್ನು ರೇಗಿಸಿದರು. 12 “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು. 13 ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಾಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಿರ್ದ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿದನು. 14 ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು. 15 ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಯಂಧನಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು. 16 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು. 17 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಟಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು. 18 ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. 19 ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು. 20 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು. 21 ಆತನು

ಇಸ್ರಾಯೇಲರ ರಾಜ್ಯವನ್ನು ದಾವಿದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟಿನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು. 22 ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ. 23 ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತೆಳ್ಳೆಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ. 24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು. 25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು. 26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು. 27 ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು. 28 ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು. 29 ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು. 30 ಬಾಬೆಲಿನವರು ಸುಕ್ಕೋತ್ಸೆನೋತ್ ನನ್ನೂ ಕೂತದವರು ನೇಗೇಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು. 31 ಅವಿಯರು ನಿಬ್ಜೆಫ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮೈಲ್, ಅನಮೈಲ್ಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅರ್ಪಿಸುವಂತೆ ಮಾಡಿಸುತ್ತಿದ್ದರು. 32 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು. 33 ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು. 34 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನಿಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ. 35 ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು. 36 ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೆ ಕೈಮುಗಿದು ಯಜ್ಞವರ್ಷಿಸಬೇಕು. 37 ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು. 38 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು.

ಅನ್ಯದೇವತೆಗಳನ್ನು ಪೂಜಿಸಬಾರದು. 39 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು. 40 ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು. 41 ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.

18 ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕಿಯನು ಆಳ್ವಿಕೆಗೆ ಬಂದನು. 2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಚಕ್ರಾರ್ಥನ ಮಗನಾದ ಅಬೀ ಎಂಬಾಕೆಯು ಇವನ ತಾಯಿ. 3 ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವಿದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. 4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯ ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಠಾನ್” ಎಂಬ ಹೆಸರಿತ್ತು. 5 ಹಿಜ್ಕಿಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸೆವಿಟ್ಟಿದ್ದನು. ಯೆಹೂದರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ. ಅಮೇಲೂ ಇರಲಿಲ್ಲ. 6 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು. 7 ಯೆಹೋವನು ಹಿಜ್ಕಿಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು. 8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಸ್ಥಾನ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು. 9 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕಿಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೇಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು. 10 ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕಿಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು. 11 ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋನ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ದರ ಪಟ್ಟಣಗಳಲ್ಲಿ ಇರಿಸಿದನು. 12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೆ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು. 13 ಅರಸನಾದ ಹಿಜ್ಕಿಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಸೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. 14 ಆಗ ಯೆಹೂದರ ಅರಸನಾದ ಹಿಜ್ಕಿಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು. 15 ಆಗ ಹಿಜ್ಕಿಯನು ಯೆಹೋವನ ಅಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ

ಕೊಟ್ಟನು. 16 ಅಲ್ಲದೆ ಹಿಜ್ಜಿಯನು ಯೆಹೋವನ ಅಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು. 17 ಅದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾಸ್, ರಬ್ಬಾಡ್, ರಬ್ಬಾಕ್ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಜಿಯನ ಬಳಿಗೆ ಕಳುಹಿಸಿದನು. ಇವರು ಗಟ್ಟಿ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. 18 ಅವರು ಅರಸನನ್ನು ಕೂಗಿ ಕರೆದಾಗ, ಹಿಜ್ಜಿಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶಬ್ದು, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು. 19 ರಬ್ಬಾಕೆಯು ಅವರಿಗೆ, ನೀವು ಹೋಗಿ ಹಿಜ್ಜಿಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು? 20 ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ? 21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು. 22 ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಜಿಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲ. 23 ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. 24 ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ. 25 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ” ಎಂದನು. 26 ಆಗ ಲಿಲ್ಯೆಯನ ಮಗನಾದ ಎಲ್ಯಾಕೀಮ್, ಶಬ್ದು, ಯೋವ ಎಂಬುವವರು ರಬ್ಬಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಅದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು. 27 ಅದಕ್ಕೆ ರಬ್ಬಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು. 28 ನಂತರ, ರಬ್ಬಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ. 29 ಅರಸನು ನಿಮಗೆ, ‘ಹಿಜ್ಜಿಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು” 30 ಹಿಜ್ಜಿಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ” 31 ಹಿಜ್ಜಿಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬಿನ್ನ ಆಗ ನಿಮ್ಮಲ್ಲಿ ಪ್ರತಿಯೊಬ್ಬನು

ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. 32 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಜಿಯನಿಗೆ ಕಿವಿಗೊಡಬೇಡಿರಿ. 33 ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕಿದಂತೆ ತಪ್ಪಿಸಿ ಕಾಪಾಡಲು ಸಾಧ್ಯ? 34 ಹಮಾತ್, ಅರ್ಪಾಡ್, ಸೆಫರ್ಯಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಲು ಸಾಧ್ಯವಾಯಿತೇ? 35 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು. 36 ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ. 37 ಹಿಜ್ಜಿಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶಬ್ದು, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಜಿಯನ ಬಳಿಗೆ ಬಂದು ಅವನಿಗೆ ರಬ್ಬಾಕೆಯ ಮಾತುಗಳನ್ನು ತಿಳಿಸಿದರು.

19 ಅರಸನಾದ ಹಿಜ್ಜಿಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಅಲಯಕ್ಕೆ ಹೋದನು. 2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶಬ್ದು, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ. 3 ಅವರು ಹಿಜ್ಜಿಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು. 4 ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಬಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತಿರಿಸುವನು. ಅದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಜಿಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು. 5 ಅರಸನಾದ ಹಿಜ್ಜಿಯನ ಸೇವಕರು ಯೆಶಾಯನ ಬಳಿಗೆ ಬಂದಾಗ, 6 ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ. 7 ಅದುದರಿಂದ, ನಾನು ಅವನ ಮೇಲೆ ಭಯದ ಅತ್ಯವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು. 8 ರಬ್ಬಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು. 9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ನೇರಿಸುವ ಕೇಳಿದಾಗ, ಯೆಹೂದದ ಅರಸನಾದ ಹಿಜ್ಜಿಯನ ಬಳಿಗೆ ಪುನಃ ದೂತರನ್ನು ಕಳುಹಿಸಿ, 10 ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಜಿಯನಿಗೆ, ‘ಯೆರೂಸಲೇಮನ್ನು

ಅಶ್ವೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ 11 ಅಶ್ವೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ? 12 ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ? 13 ಹಮಾತ್, ಅರ್ಪಾಡ್, ಸಿಫರ್ಪಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದೆ.” 14 ಹಿಜ್ಜಿಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು. 15 ಹಿಜ್ಜಿಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕರೂರಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ. 16 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ನೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ. 17 ಯೆಹೋವನೇ, ಅಶ್ವೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು. 18 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು. 19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು. 20 ಆಗ ಅಮೋಚನ ಮಗನಾದ ಯೆಶಾಯನು ಹಿಜ್ಜಿಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ವೂರದ ಅರಸನಾದ ಸನ್ನೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’ 21 ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ. 22 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ಬಿಡು ಹೀಯಾಳಿಸಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ಥಾಯಿಯನ್ನಲ್ಲವೇ! 23 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಕೆತ್ತಿಬಿರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ. 24 ನಾನು ಅನ್ನದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?” 25 ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುಮಾಡುವುದು ನಿನಗೆ ಸಾಧ್ಯವಾಯಿತೋ? 26 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಲಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು. 27 “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು. 28 ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದು, ಕೋಪಪುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ

ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ. 29 ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿಯೂ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು. 30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು. 31 ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು. ಸೇನಾದಿಪ್ತರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು. 32 ಯೆಹೋವನು ಅಶ್ವೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುಲಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ. 33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ 34 ನನಗಾಗಿಯೂ, ನನ್ನ ಸೇವಕನಾದ ದಾವಿದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ. 35 ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ವೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ವೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಕಣಿಗಳು ಬಿದ್ದಿದ್ದವು. 36 ಆಗ ಅಶ್ವೂರ್ಯರ ಅರಸನಾದ ಸನ್ನೇರೀಬನು ಹಿಂದಿರುಗಿ ನಿನಗೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು. 37 ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆ, ಸರಬೆರೆ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಣಿ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

20 ಆ ಕಾಲದಲ್ಲಿ ಹಿಜ್ಜಿಯನನ್ನು ಮಂಟರಕರವಾದ ರೋಗವು ಬಾಧಿಸಿತು. ಆಗ ಅಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ” ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು. 2 ಇದನ್ನು ಕೇಳಿದೊಡನೆ ಹಿಜ್ಜಿಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. 3 “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಜಿಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು. 4 ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು. 5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಜಿಯನಿಗೆ, ‘ನಿನ್ನ ಪಿತೃವಾದ ದಾವಿದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರು. 6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ ಈ ಪಟ್ಟಣವನ್ನೂ ಅಶ್ವೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವಿದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂಬುದಾಗಿ ನಿನ್ನ ಪೂರ್ವಿಕನಾದ ದಾವಿದನಿಂದ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು. 7 ಅನಂತರ ಯೆಶಾಯನು ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟುಕೊಂಡು ಹಿಜ್ಜಿಯನು ಗುಣಹೊಂದಿದನು. 8 ಹಿಜ್ಜಿಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ ಇರುವ ಗುರುತು ಏನು?” ಎಂದು ಕೇಳಿದನು. 9 ಅದಕ್ಕೆ ಯೆಶಾಯನು,

“ಯೆಹೋವನು ನುಡಿದಿದ್ದನ್ನು ನೆರವೇರಿರುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಿಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು. 10 ಅದಕ್ಕೆ ಹಿಜ್ಜಿಯನು, “ನೆರಳು ಮುಂದೆ ಹೋಗುವುದು ಸುಲಭ, ಅದುದರಿಂದ ಹತ್ತು ಮೆಟ್ಟಿಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು. 11 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಡಲು ಆತನು ಅಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಿಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಿಲು ಹಿಂದೆ ಬರುವಂತೆ ಮಾಡಿದನು. 12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಜಿಯನು ಅಸ್ತತ್ಯನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು. 13 ಹಿಜ್ಜಿಯನು ಬಂದದ್ದು ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮತ್ಕೃತ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸಿದ್ದ ವಸ್ತುವು ಒಂದೂ ಇರಲಿಲ್ಲ. 14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಜಿಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬಿಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು. 15 ಯೆಶಾಯನು ತಿರುಗಿ ಹಿಜ್ಜಿಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು. 16 ಆಗ ಯೆಶಾಯನು ಹಿಜ್ಜಿಯನಿಗೆ, “ಯೆಹೋವನ ಮಾತನ್ನು ಕೇಳು, 17 ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ. 18 ಬಾಬಿಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. 19 ಹಿಜ್ಜಿಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು. 20 ಹಿಜ್ಜಿಯನು ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನ ಕರೆಕಾಲುಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. 21 ಹಿಜ್ಜಿಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

21 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಟ್ಟಿಬಾ. 2 ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 3 ತನ್ನ ತಂದೆಯಾದ ಹಿಜ್ಜಿಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳಬೇಕೆಂಬ ತೋಷ್ಠರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಮುಗಿದು ಆರಾಧಿಸಿದನು. 4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಅಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು. 5 ಯೆಹೋವನ ಅಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. 6 ಇದಲ್ಲದೆ ಅವನು ತನ್ನ ಸ್ವಂತ

ಮಗನನ್ನೇ ಆಹುತಿಕೊಟ್ಟನು. ಕಡೆಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಟತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು. 7 ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಅಲಯದಲ್ಲಿ ಇಡಿಸಿದನು. ಯೆಹೋವನು ಆ ಅಲಯದ ವಿಷಯದಲ್ಲಿ ದಾವಿದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಅಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಅರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು 8 ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ವ ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು. 9 ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಕೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು. 10 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ, 11 “ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ, 12 ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು. 13 ನೂಲು ಮಟ್ಟಿಗೋಲಿ ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು. 14 ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು. 15 ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಏಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು. 16 ಮನಸ್ಸೆಯು ಯೆಹೂದ್ಯರಾದ ಯೆಹೋವನ ದೃಷ್ಟಿಯಲ್ಲಿ ಕಟ್ಟಿದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು. 17 ಮನಸ್ಸೆಯು ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 18 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಅಮೋನನು ಅರಸನಾದನು. 19 ಅಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಟಿ ಊರಿನವಳೂ ಹಾರೂಜನ ಮಗಳೂ ಆದ ಮೆಷುಲೈಮ್ ಎಂಬಾಕೆಯು ಅವನ ತಾಯಿ. 20 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದೋಷಿಯಾದನು. 21 ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. 22 ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು. 23 ಮನಸ್ಸೆಯು ಸೇವಕರು ಅಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು. 24 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಅಮೋನನ

ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು. 25 ಅಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. 26 ಅಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.

22 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಚತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ. 2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವಿದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. 3 ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಪುಲ್ಲಾಮನ ಮೊಮ್ಮಗನೂ, ಯೆಹೋವನ ಅಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ, 4 “ನೀನು ಮಹಾಯಾಜಕನಾದ ಹಿಲ್ವೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಅಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು, 5 ಆದಲ್ಲದೆ ಅಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಅಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ, 6 ಬಡಗಿ, ಶಿಲ್ಪಿ, ಮೇಸ್ತಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ, 7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಅಲಯಕ್ಕೆ ಕಳುಹಿಸಿದನು. 8 ಪ್ರಧಾನ ಯಾಜಕನಾದ ಹಿಲ್ವೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಅಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು. 9 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು. 10 ಇದಲ್ಲದೆ, ಯಾಜಕನಾದ ಹಿಲ್ವೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು. 11 ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು. 12 ಅರಸನು ಯಾಜಕನಾದ ಹಿಲ್ವೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಕೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ, 13 “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆ ಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು. 14 ಆಗ ಯಾಜಕನಾದ ಹಿಲ್ವೀಯನು, ಅಹೀಕಾಮ್, ಅಕ್ಕೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ಲ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಷನ ಮೊಮ್ಮಗನೂ, ತಿಕ್ಕನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು. 15 ಈಕೆಯು ಯೆರೂಸಲೇಮಿನ ಮರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು. 16 ಯೆಹೋವನು, “ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಅಪತ್ತುಗಳನ್ನು ಬರಮಾಡುವನು. 17 ಅವರು ನನ್ನನ್ನು

ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಟತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗಿಯು ಈ ದೇಶದ ಮೇಲೆ ಉರಿಯುತ್ತಿದೆ, ಅದು ಅರಿಹೋಗುವುದೇ ಇಲ್ಲ” ಎನ್ನುತ್ತಾನೆ. 18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ, 19 “ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ತೆಯಗಳಿಗೆ ಗುರಿಮಾಡುವೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು” 20 ಆದುದರಿಂದ, “ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅಶೀರ್ವದಿಸುವೆನು” ಎಂದು ಹೇಳಿದ್ದನ್ನು ತಿಳಿಸಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

23 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು. 2 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಅಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಅಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. 3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯನ್ನು, ವಿದಿಗಳನ್ನು ಪೂರ್ಣವನನ್ನಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು. 4 ತರುವಾಯ ಅರಸನು ಮಹಾಯಾಜಕನಾದ ಹಿಲ್ವೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಅಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತಲೆಗೆ ಕಳುಹಿಸಿದನು. 5 ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳಗಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. 6 ಯೆಹೋವನ ಅಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು. 7 ಯೆಹೋವನ ಅಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯಮತ್ತಿಯವರ ಮನೆಗಳನ್ನು ಕಡೆಹಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು. 8 ಅನಂತರ ಗದಿಂದ ಬೇರ್ಜೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕಡೆಹಿ ಹಾಕಿಸಿದನು. 9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ. 10 ತಮ್ಮ

ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು. 11 ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೂವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೇಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು. 12 ಇದಲ್ಲದೆ, ಯೆಹೂದರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೂವನ ಆಲಯದ ಎರಡು ಪಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡೆವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿರೋನ್ ಹಳ್ಳದಲ್ಲಿ ಹಾಕಿಸಿದನು. 13 ಇಸ್ರಾಯೇಲರ ಅರಸನಾದ ಸೊಲೊಮೋನು ಚೀರೋನ್ಯರ ಅಷ್ಟೋದಕ ದೇವತೆ, ಮೋಕಾಬಾರ ಕೆರೋಷ್, ಅಮೋನಿಯರ ಮಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಮದಿನಲ್ಲಿಯೂ, ವಿಷ್ಣುಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು. 14 ಕಲ್ಬು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲಬುಗಳಿಂದ ತುಂಬಿಸಿದನು. 15 ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡೆವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು. 16 ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೂವನ ವಾಕ್ಯವು ನೆರವೇರಿತು. 17 ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು. 18 ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಅದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲಬುಗಳನ್ನು ಮುಟ್ಟಲಿಲ್ಲ. 19 ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೂವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು. 20 ಯೋಷೀಯನು ಅವುಗಳನ್ನು ಕೆಡೆವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು. 21 ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೂವನಿಗಾಗಿ ಪಸ್ತಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು. 22 ಇಂಥ ಪಸ್ತಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ. 23 ಈ ಪಸ್ತಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೂವನಿಗಾಗಿ ಆಚರಿಸಲ್ಪಟ್ಟಿತು. 24 ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಯೆಯನಿಗೆ ಯೆಹೂವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು. 25 ಯೆಹೂವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ

ಕಾಲದಲ್ಲೂ ಇರಲಿಲ್ಲ. 26 ಅದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದರ ಮೇಲಿದ್ದ ಯೆಹೂವನ ಉಗ್ರಕೋಪವು ಇಳಿಯಲಿಲ್ಲ. 27 ಯೆಹೂವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಅರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು. 28 ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ. 29 ಅವನ ಕಾಲದಲ್ಲಿ, ಏಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೇಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು. 30 ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು. 31 ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ದವನಾದ ಯೆರೀಮೀಯನ ಮಗನಾದ ಹಮೂಲಿ ಎಂಬಾಕೆಯು ಇವನ ತಾಯಿ. 32 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೂವನ ದೃಷ್ಟಿಯಲ್ಲಿ ದ್ರೋಹಿಯಾದನು. 33 ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಬಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟಿದ್ದಲ್ಲದೆ ಯೆಹೂದರನ್ನು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. 34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೂಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೂವಾಹಾಜನನ್ನು ಏಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೂವಾಹಾಜನು ಅಲ್ಲಿ ಮರಣ ಹೊಂದಿದನು. 35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೂಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು. 36 ಯೆಹೂಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗನಾದ ಜೆಬಾದಾ ಎಂಬಾಕೆಯು ಅವನ ತಾಯಿ. 37 ಯೆಹೂಯಾಕೀಮನು ತನ್ನ ಪೂರ್ವಿಕರಂತೆ ಯೆಹೂವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

24 ಯೆಹೂಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೂಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು. 2 ಯೆಹೂವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೂವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ತೀಯರ, ಅರಾಮ್ಕರ, ಮೋಬಾಬ್ಕರ, ಅಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು. 3 ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೂವನು ಕ್ಷಮಿಸದ ಹೋದನು. 4 ಅವುಗಳಿಗಾಗಿ ಯೆಹೂವನು ಯೆರೂಸಲೇಮಿನವರನ್ನು ಕ್ಷಮಿಸದ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೂವನ ಅಪ್ಪಣೆಯ ಪ್ರಕಾರ ನಡೆಯಿತು. 5 ಯೆಹೂಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. 6 ಯೆಹೂಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ

ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು. 7 ಬಾಬಿಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೇಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ. 8 ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ಲಾತಾನನ ಮಗಕಾದ ನೆಚುಷ್ಷಾ ಎಂಬಾಕೆಯು ಇವನ ತಾಯಿ. 9 ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದೋಷಿಯಾಗಿದ್ದನು. 10 ಇವನ ಕಾಲದಲ್ಲಿ ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. 11 ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು. 12 ಆಗ ಯೆಹೂದರ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬಿಲಿನ ಅರಸನ ಬಳಿಗೆ ಹೋದನು. ಬಾಬಿಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು. 13 ಇದಲ್ಲದೆ, ಯೆಹೋವನು ಮುಂತಿಶಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೋಮೋನನು ಯೆಹೋವನ ಅಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. 14 ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ. 15 ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಖೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು. 16 ಬಾಬಿಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೇರೂರೂ ಆಗಿದ್ದರು. 17 ಬಾಬಿಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ನ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ವಿಯನೊಂದು ಹೆಸರಿಟ್ಟನು. 18 ಚಿದ್ವಿಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಕಾದ ಹಮೂಟಲ್ ಎಂಬಾಕೆಯು ಇವನ ತಾಯಿ. 19 ಚಿದ್ವಿಯನು ಯೆಹೋಯಾಖೀನನಂತೆ ಯೆಹೋವನ ದೃಷ್ಟಿಯಲ್ಲಿ ದೋಷಿಯಾಗಿದ್ದನು. 20 ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದರ ಮೇಲೆಯೂ ಇದನ್ನೆಲ್ಲಾ ಬರಮಾಡಿಕೊಳ್ಳುವಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ವಿಯನು ಬಾಬಿಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

25 ಚಿದ್ವಿಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು. 2 ಅವನು ಅರಸನಾದ ಚಿದ್ವಿಯನ ಆಳ್ವಿಕೆಯ ಹನ್ನೊಂದನೇ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. 3 ಘೋರರಕ್ತಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು. 4 ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ತೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು.

ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು. 5 ಕಸ್ತೀಯರ ಸೈನ್ಯದವರು ಅರಸನಾದ ಚಿದ್ವಿಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. 6 ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು. 7 ಚಿದ್ವಿಯನ ಅನಂತರ ಕಸ್ತೀಯರು ಬಾಬಿಲಿನ ಅರಸನನ್ನು ಹಿಡಿದು ರಿಬ್ಬದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. 8 ಚಿದ್ವಿಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು. 8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬಿಲಿನ ಅರಸನ ಸೇವಕನೂ, ಕಾವಲುಂದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು. 9 ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು. 10 ಅವನ ಜೊತೆಯಲ್ಲಿ ಬಂದಿದ್ದ ಕಸ್ತೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು. 11 ಕಾವಲುಂದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬಿಲಿನ ಅರಸನ ಮರಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು. 12 ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು. 13 ಕಸ್ತೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಹಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು. 14 ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು. 15 ಕಾವಲುಂದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ನಿಪೀಠ, ಬಿಟ್ಟು ಮೊದಲಾದವುಗಳನ್ನು ತೆಗೆದುಕೊಂಡನು. 16 ಸೊಲೋಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು. 17 ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಬೆ ಹಣ್ಣುಗಳೂ ಇದ್ದವು. 18 ಕಾವಲುಂದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಪ್ಪನ್ನನು ಮೂರು ಮಂದಿ ದ್ವಾರಪಾಲಕರು, 19 ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರವತ್ತು ಮಂದಿ ಜನರೂ ಇದ್ದರು. 20 ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಬದಲ್ಲಿದ್ದ ಬಾಬಿಲಿನ ಅರಸನಿಗೆ ಒಪ್ಪಿಸಲು, 21 ಬಾಬಿಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಬದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು. 22 ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವವನನ್ನು ಅಧಿಪತಿಯನ್ನಾಗಿ ನೇಮಿಸಿದನು. 23 ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬಿಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಚದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೊಂದರೆ, ನೆತನ್ನನ ಮಗನಾದ ಇಷ್ತಾಯೀಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ನಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ನನು ಇವರೇ. 24 ಗೆದಲ್ಯನು ಇವರಿಗೂ

ಇವರ ಜನರಿಗೂ, “ಕಸ್ತೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು. 25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಫಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಚದಲ್ಲಿದ್ದ ಯೆಹೂದ್ಯರನ್ನೂ ಕಸ್ತೀಯರನ್ನೂ ಸಂಹರಿಸಿದನು. 26 ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ತೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು. 27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು. 28 ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. 29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು. 30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.

1 ಪೂರ್ವ

1 ಆದಾಮನ ಸಂತಾನದವರು; ಸೇತ್, ಎನೋಷ್, **2** ಕೇನಾನ್, ಮಹಲೇಲೈ, ಯೆರೆದ್, **3** ಹನೋಕ್, ಮೆತೂಷೆಲಹ, ಲೆಮೆಕ್, **4** ನೋಹ, ಶೇಮ್, ಹಾಮ್, ಯೆಫೆತ್ ಎಂಬವರು. **5** ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು. **6** ಗೋಮೆರನ ಸಂತಾನದವರು ಯಾರೆಂದರೆ; ಅಷ್ನೆಜ್, ರೀಫತ್ ಮತ್ತು ತೋಗರ್ಮ ಎಂಬವರು. **7** ಯಾವಾನ ಸಂತಾನದವರು ಯಾರೆಂದರೆ ಎಲೀಷ್, ತಾರ್ಷೀಫ್, ಕಿತ್ರಿಮ್, ದೋದಾನೀಮ್ ಎಂಬ ಸ್ಥಳಗಳವರು. **8** ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಶ್ರಯಿಮ್, ಫೂಟ್, ಕಾನಾನ್ ಎಂಬವರು. **9** ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ಬ, ರಮ್ಯ ಸಬ್ಬಿಕ್ ಎಂಬವರು. ರಮ್ಯನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು. **10** ಕೂಷನು ನಿಮ್ಮೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು. **11** ಮಿಶ್ರಯಿಮ್ನಿಂದ ಲೂದ್ಗೂ, ಅನಾಮ್ಗೂ, ಲೆಹಾಬ್ಬೂ, ನಫ್ತುಹೂ, **12** ಪತ್ತುಸ್ಗೂ, ಕಸ್ತುಹೂ, ಕಫ್ತೋರ್ಯಗೂ ಹುಟ್ಟಿದರು. ಕಸ್ತುಹೂರಿಂದ ಫಿಲಿಷ್ಟಿಯರು ಬಂದರು. **13** ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು. **14** ಇದಲ್ಲದೆ ಯಿಬೂಸಿಯರೂ, ಅಮೋರಿಯರೂ, ಗಿಗಾರ್ಷಿಯರೂ, **15** ಹಿವಿಯರೂ, ಅರ್ಕಿಯರೂ, ಸೀನಿಯರೂ, **16** ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನಿನಿಂದ ಹುಟ್ಟಿದವರು. **17** ಶೇಮನ ಸಂತಾನದವರು: ಏಲಾಮ್, ಅಶೂರ್, ಅರ್ಪಕ್ಸದ್, ಲೂದ್, ಅರಾಮ್, ಊಜ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬವರು. **18** ಅರ್ಪಕ್ಸದಿನಿಂದ ಶೆಲಹನೂ ಮತ್ತು ಶೆಹನಿಂದ ಏಬೆರನೂ ಹುಟ್ಟಿದನು. **19** ಏಬೆರಿನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೋಕ್ತಾನ್. **20** ಯೋಕ್ತಾನ ಸಂತಾನದವರು: ಅಲ್ಯೋದಾದ್, ಶೆಲೆಫ್, ಹಜರ್ಮಾವೆತ್, ಯೆರಹ, **21** ಹದೋರಾಮ್, ಊಜಾಲ್, ದಿಕ್ಲ, **22** ಎಬಾಲ್, ಅಬೀಮಾಯೇಲ್, ಶೆಬಾ, **23** ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬವರು. **24** ಶೇಮನ ಸಂತಾನದವರು: ಅರ್ಪಕ್ಸದ್, ಶೆಲಹ, **25** ಏಬೆರ್, ಪೆಲೆಗ್, ರೆಯೂ, **26** ಸರೂಗ್, ನಾಹೋಲ್, ತೆರಹ, **27** ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬವರು. **28** ಅಬ್ರಹಾಮನ ಮಕ್ಕಳು: ಇಸಾಕ್ ಮತ್ತು ಇಷ್ಕಾಯೇಲ್. **29** ಇಷ್ಕಾಯೇಲರ ವಂಶಜಳು: ಇಷ್ಕಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದೈಯೇಲ್, ಮಿಬ್ಸಾಮ್, **30** ಮಿಷ್ಕ, ದೂಮಾ, ಮಸ್ಸ, ಹದದ್, ತೇಮ, **31** ಯೆಟೂರ್, ನಾಫೀಷ್ ಮತ್ತು ಕೇದೇಮ್ ಎಂಬವರು. **32** ಅಬ್ರಹಾಮನ ಉಪಪತ್ತಿಯಾದ ಕೆಟೂರಳ ಸಂತಾನದವರು: ಜಿಮ್ಮಾನ್, ಯೋಕ್ತಾನ್, ಮೆದಾನ್, ಮಿದ್ಯಾನ್, ಇಷ್ಕಾಕ್ ಮತ್ತು ಶೂಹ ಎಂಬವರು. ಯೋಕ್ತಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು. **33** ಏಫ್, ಏಫೆರ್, ಹನೋಕ್, ಅಬೀದ, ಎಲ್ತಾಯ್ ಎಂಬವರು ಮಿದ್ಯಾನಿನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತಾನದವರು. **34** ಅಬ್ರಹಾಮನು ಸಾರ್ಲಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸಾಯೇಲ್ ಇಸಾಕನ ಮಕ್ಕಳು. **35** ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯೂಹಾಮ್ ಮತ್ತು ಕೋರಹ ಇವರೇ. **36** ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ಮ ಮತ್ತು ಅಮಾಲೇಕ್ ಎಂಬವರು. **37** ರೆಯೂವೇಲನ ಮಕ್ಕಳು: ನಹತ್, ಜೆರಹ, ಶಮ್ಮ ಮತ್ತು ಮಿಜ್. **38** ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು. **39** ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ಮ. **40** ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ. **41** ಅನಾಹನ ಮಗನು

ದೀಶೋನ್. ದೀಶೋನನ ಮಕ್ಕಳು ಹಮ್ನಾನ್, ಎಷ್ಕಾನ್, ಇಫಾನ್ ಮತ್ತು ಕೆರಾನ್. **42** ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಲೂಜ್ ಮತ್ತು ಅರಾನ್. **43** ಇಸಾಯೇಲರ ಅರಸರು ಅಲ್ಲಿಗೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಬಾಬಾ. **44** ಬೆಳನು ಸತ್ತ ನಂತರ ಬೊಶದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು. **45** ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಅಲ್ಲಿಗೆ ಮಾಡಿದನು. **46** ಹುಷಾಮನು ಸತ್ತ ಮೇಲೆ ಮೋವಾಬ್ಬರ ಬೈಲಿನಲ್ಲಿ ಮಿದ್ಯಾನನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. **47** ಹದದನು ಸತ್ತ ಮೇಲೆ ಮಸ್ತೇಕದವನಾದ ಸಮ್ಮಾಹನು ಪಟ್ಟಕ್ಕೆ ಬಂದನು. **48** ಸಮ್ಮಾಹನು ಸತ್ತ ಮೇಲೆ ಯೂಫೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. **49** ಸೌಲನು ಸತ್ತ ಮೇಲೆ ಅಕ್ಯೋರನ ಮಗನಾದ ಬಾಳ್ಜಾನನು ಅರಸನಾದನು. **50** ಬಾಳ್ಜಾನನು ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟೆಬೀಲ್; ಆಕೆ ಮೇಜಾಹಾಬನ ಮಗಳಾದ ಮಟ್ಟೇದ ಮಗಳು. **51** ಹದದನು ಸತ್ತ ನಂತರ ಎದೋಮ್ನ ಕುಲಪತಿಗಳಾದವರು ಯಾರೆಂದರೆ, ತಿಮ್ಮ, ಅಲ್ಯ, ಯೆತೇತ್, **52** ಓಹೋಲಿಬಾಮ, ಏಲ, ಪೀನೋನ್, **53** ಕೆನೆಜ್, ತೇಮಾನ್, ಮಿಬ್ಬಾರ್, **54** ಮಗ್ನೀಯೇಲ್ ಮತ್ತು ಇರಾಮ್ ಇವರೇ.

2 ಇಸಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮಿಯೋನ್, ಲೇವಿ, ಯೆಹೂದ, ಇಸ್ರಾಕಾರ್, ಜೆಬುಲೂನ್, **2** ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಳಿ, ಗಾಡ್ ಮತ್ತು ಅಶೇರ್. **3** ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು. **4** ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಜ್ ಮತ್ತು ಜೆರಹ ಎಂಬವರನ್ನು ಹೆತ್ತಳು. **5** ಯೆಹೂದನಿಗೆ ಐದು ಮಕ್ಕಳು. ಪೆರೆಜನ ಮಕ್ಕಳು ಹೆಚ್ಬೋನ್ ಮತ್ತು ಹಮೂಲ್. **6** ಜೆರಹನ ಐದು ಮಕ್ಕಳು ಜಿಪ್ಪಿ, ಏತಾನ್, ಹೇಮಾನ್, ಕಲ್ಯೋಲ್ ಮತ್ತು ದಾರಾ. **7** ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡ ಇಸಾಯೇಲ್ಯರನ್ನು ಅಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು. **8** ಏತಾನನ ಮಗನು ಅಜರ್ಯನು. **9** ಹೆಚ್ಬೋನನ ಮಕ್ಕಳು ಯೆರಹೇಲನು, ರಾಮ್ ಮತ್ತು ಕೆಲೂಬಾಯ್ ಎಂಬವರು. **10** ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು. **11** ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು. **12** ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. **13** ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್, **14** ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ. **15** ಆರನೆಯವನು ಓಜೆಮ್, ಏಳನೆಯವನು ದಾವೀದ್. **16** ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ದೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು. **17** ಅಬೀಗೈಲಳು ಅಮಾಸನ ತಾಯಿ. ಇಷ್ಕಾಯೇಲನಾದ ಯೆತೇರ್ ಎಂಬವನು ಅವನ ತಂದೆ. **18** ಹೆಚ್ಬೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆಯೋಫತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅದೋನ್ ಎಂಬವರು. **19** ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು. **20** ಹೂರನು ಊರಿಯನನ್ನು ಪಡೆದನು; ಊರಿಯನು ಬೆಚೇಲನನ್ನು ಪಡೆದನು. **21** ಹೆಚ್ಬೋನನ ಅರವತ್ತು ವರ್ಷದವನಾದಾಗ ಗಿಲ್ಯಾದ್ತರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.

22 ಸೆಗುಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಗಾದ ದೇಶದಲ್ಲಿ ಇಪ್ಪತ್ತೊಂದು ಪಟ್ಟಣಗಳು ಇದ್ದವು. 23 ಗೆಷೂರ್ಯರು ಮತ್ತು ಅರಾಮ್ಕರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಗಾದ್ನ ಮೂಲಪುರುಷನಾದ ಮಾಕೀರನ ಗೋತ್ರದವರು. 24 ಹೆಬ್ರೋನನು ಕಾಲೇಬನ ಏಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು. 25 ಹೆಬ್ರೋನನ ಚೊಚ್ಚಲಮಗನಾದ ಯೆರಹ್ಯೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲ ಮಗನು ಹಾಗೆಯೇ ಬೂನ, ಓರೆನ, ಓಪೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು. 26 ಯೆರಹ್ಯೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ. 27 ಯೆರಹ್ಯೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮೂವರು, ಯಾಮೋನ್ ಮತ್ತು ಏಕೆರ್ ಇವರೇ. 28 ಓನಾಮನ ಮಕ್ಕಳು ಶಮ್ಷು ಮತ್ತು ಯಾದ ಎಂಬುವವರು. ಶಮ್ಷುನ ಮಕ್ಕಳು ನಾದಾಬ್ ಮತ್ತು ಅಬಿಷೂರ್. 29 ಅಬಿಷೂರನ ಹೆಂಡತಿಯ ಹೆಸರು ಅಬೀಹ್ಯೇಲ್. ಈಕೆಯಲ್ಲಿ ಅಹ್ಜಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು. 30 ನಾದಾಬನ ಮಕ್ಕಳು ಸೇಲಿಡ್ ಮತ್ತು ಅಪ್ರಯಿಮ್ ಎಂಬುವವರು. ಸೇಲಿದನು ಮಕ್ಕಳಿಲ್ಲದೆ ಸತ್ತುಹೋದನು. 31 ಅಪ್ರಯಿಮನ ಮಗ ಇಷ್ವೀ. ಇಷ್ವೀಯನ ಮಗ ಶೇಷಾನ್. ಶೇಷಾನನ ಮಗ ಅಹ್ವೈ. 32 ಶಮ್ಷುನು ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು. 33 ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಯೇಲನ ಸಂತಾನದವರು. 34 ಶೇಷಾನನಿಗೆ ಹಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯಹೆನನ ಎಂಬ ಏಳು ಮಕ್ಕಳು ಸೇವಕನಿದ್ದನು. 35 ಶೇಷಾನನು ತನ್ನ ಮಗಳನ್ನು ಸೇವಕನಾದ ಯಹೆನನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ಯಯನ್ನು ಹೆತ್ತಳು. 36 ಅತ್ಯೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು. 37 ಜಾಬಾದನು ಎಫ್ರಾಲನನ್ನು ಪಡೆದನು; ಎಫ್ರಾಲನು ಓಬೀದನನ್ನು ಪಡೆದನು. 38 ಓಬೀದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು. 39 ಅಜರ್ಯನು ಹೆಲಿಚನನ್ನು ಪಡೆದನು; ಹೆಲಿಚನು ಎಲ್ಲಾಸನನ್ನು ಪಡೆದನು. 40 ಎಲ್ಲಾಸನು ಸಿನ್ಯೈಯನ್ನು ಪಡೆದನು; ಸಿನ್ಯೈಯು ಶಲೂಮನನ್ನು ಪಡೆದನು. 41 ಶಲೂಮನು ಯೆಕಮ್ಮಾಹನನ್ನು ಪಡೆದನು; ಯೆಕಮ್ಮಾಹನನು ಎಲೀಷಾಮನನ್ನು ಪಡೆದನು. 42 ಯೆರಹ್ಯೇಲನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಇಸ್ರಾಫರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು. 43 ಮಾರೇಷನು ಹೆಬ್ರೋನ್ ಮೂಲಪುರುಷನು. ಹೆಬ್ರೋನ್ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ್. 44 ಶೆಮ್ನಿಂದ ರಹಮ್ಯರು, ರಹಮ್ಯರಿಂದ ಯೋಕೇಯಾಮ್ಕರು ಹುಟ್ಟಿದರು. 45 ರೆಕೆಮನು ಶಮ್ಷುನನ್ನು ಪಡೆದನು. ಶಮ್ಷುನಿಂದ ಮವೋನ್ಯರು, ಮವೋನ್ಯರಿಂದ ಬೇತ್ ಚೂರಿನವರು ಹುಟ್ಟಿದರು. 46 ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಜ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು. 47 ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗಿಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು. 48 ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿಹನ್ ಎಂಬುವವರು ಹುಟ್ಟಿದರು. 49 ಇವಳಲ್ಲಿ ಮದ್ಯನ್ನವರ ಮೂಲಪುರುಷನಾದ ಶಾಫ್; ಮಕ್ಕಳುನಾ ಮತ್ತು ಗಿಬ್ಬಿ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಫ್ಫಾ. 50 ಕಾಲೇಬನ ಹೆಂಡತಿಯಾದ ಏಫ್ರಾತಳು ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ತಾರೀಮರ ಮೂಲಪುರುಷನಾದ ಶೋಬಾಲ್, 51 ಬೇತ್ಕೇಮ್ಕರ ಮೂಲಪುರುಷನಾದ ಸಲ್ಯು ಮತ್ತು ಬೇತ್ಕಾದೇರಿನ ಮೂಲಪುರುಷನಾದ ಹಾರೇಫ್. 52 ಕಿರ್ಯತ್ತಾರೀಮನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು, 53 ಕಿರ್ಯತ್ತಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷಗೈರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೋರಾತ್ಯರೂ ಮತ್ತು ಎಫ್ರಾತೀಯರೂ.

54 ಸಲ್ಯುನಿಂದ ಬೇತ್ಕೇಮ್, ನೆಟೋಫಾ, ಅಟರೋತ್, ಬೇತ್ಕೋವಾಬ್ ಉರುಗಳವರೂ, ಚೋರದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು. 55 ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರಾತ್ಯರು, ಶಿಮ್ನಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.

3 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ಮೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಕಾದ ಅಬೀಗೈಲಳಲ್ಲಿ ಹುಟ್ಟಿದವನು. 2 ಮೂರನೆಯವನು ಅಬ್ರಾಹೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗನಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತ ಪುತ್ರನು. 3 ಐದನೆಯವನು ಶೆಫಟ್ಟ, ಇವನು ಅಬೀಲಿತಳ ಮಗನು. ಆರನೆಯವನು ಇತ್ಸಾಮ್. ಇವನು ದಾವೀದನ ಹೆಂಡತಿಯಾದ ಎಗ್ಗೇರಿಂದ ಹುಟ್ಟಿದವನು. 4 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಅಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು. 5 ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಷು, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೋನೀಯನ ಮಗನಾದ ಬತ್ಸೂವಳಲ್ಲಿ ಹುಟ್ಟಿದರು. 6 ಇದಲ್ಲದೆ ಇಬ್ಬಾರ್, ಎಲೀಷಾಮ್, ಎಲೀಫೆಲೆಟ್, 7 ನೋಗ, ನೆಫೆಗ, ಯಾಫೀಯ, 8 ಎಲೀಷಾಮ್, ಎಲ್ಲಾಡ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು. 9 ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. 10 ಸೊಲೊಮೋನನ ಮಗ ರೆಹಬ್ಯಾಮ್; ರೆಹಬ್ಯಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ್; 11 ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಜನು, ಅಹಜ್ಜನ ಮಗ ಯೋವಾಷನು. 12 ಯೋವಾಷನ ಮಗ ಅಮಚ್ಚ. ಅಮಚ್ಚ ಮಗ ಅಜರ್ಯ; ಅಜರ್ಯನ ಮಗ ಯೋತಾಮ್. 13 ಯೋತಾಮನ ಮಗ ಅಹಾಜ; ಅಹಾಜನ ಮಗ ಹಿಝ್ಕೀಯನು. ಹಿಝ್ಕೀಯನ ಮಗ ಮನಸ್ಸೆಯು. 14 ಮನಸ್ಸೆಯ ಮಗ ಅಮೋನ್; ಅಮೋನನ ಮಗ ಯೋಷೀಯ. 15 ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿಢ್ವೀಯ, ನಾಲ್ಕನೆಯವನು ಶಲೂಮ್. 16 ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿಢ್ವೀಯನು. 17 ಬಾಬಿಲೋನಿಯರಿಂದ ಸೆರೆಗೆ ಒಯ್ದಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ಲಿಯೇಲ್, 18 ಮಲ್ಶೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಮ, ಹೋಷಾಮ್ ಮತ್ತು ನೆದಬ್ಬ ಎಂಬ ಏಳು ಗಂಡುಮಕ್ಕಳು. 19 ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಶೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು. 20 ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಕ ಮತ್ತು ಯೂಜಬ್ ಹೆಸರಾದ ಐದು ಗಂಡು ಮಕ್ಕಳಿದ್ದರು. 21 ಹನನ್ಯನ ಸಂತಾನದವರು: ಪೆಲಟ್ಟ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅನಾನ್, ಓಬದ್ನ ಮತ್ತು ಶೇಕನ್ಯ. 22 ಶೇಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. 23 ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನ್ನೈ, ಹಿಝೀಯ ಮತ್ತು ಅಜೀಕಾಮ್. 24 ಎಲ್ಯೋಗೆನ್ನೈಯನ ಏಳು ಗಂಡು ಮಕ್ಕಳು: ಹೋದವ್ವ, ಎಲ್ಲಾಷೀಬ್, ಪೆಲಾಯ, ಅಕ್ಯೂಬ್, ಯೋಹಾನಾನ್, ದಲಾಯ ಮತ್ತು ಅನಾನೀ.

4 ಯೆಹೂದನ ಸಂತಾನದವರು: ಪೆರೆಜ್, ಹೆಬ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್. 2 ಶೋಬಾಲನ ಮಗನಾದ ರೆಮಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹರ್ ಇವರನ್ನು ಪಡೆದನು. ಇವರು ಚೋರದ ಕುಟುಂಬದವರು. 3 ಇಜ್ರೆಯೇಲ್, ಇಷ್ಕ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಬೆಲೈಮೋನೀ ಎಂಬವಳು

ಇವರ ತಂಗಿ. 4 ಗೆದೋರಿನ ಮೂಲಪುರುಷನು ಪೆನುವೇಲನು. ಹೂಷಾಹರ ಮೂಲಪುರುಷನು ಏಬೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೇಹೇಮ್ ಮೂಲಪುರುಷನು. 5 30 ಬೆತೂವೇಲ್, ಹೂಮರ್, ಚಿಕ್ಕಳ್, 31 ಬೇತ್ ಮರ್ಕಾಬೋತ್, ಹಚರ್ ತೆಕೋವದವರ ಮೂಲಪುರುಷನಾದ ಅಷ್ಮೂರಿನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯಿದ್ದರು. 6 ಅಹುಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಮಾರ್ಯರೂ ಎಂಬುವವರು ನಾರಳ ಸಂತಾನದವರು. 7 ಹೆಲಾಹಳ ಮಕ್ಕಳು: ಚೆರೆತ್ ಇಚ್ಛಾರ್ ಮತ್ತು ಎತ್ಛಾನ್ ಎಂಬುವವರು. 8 ಕೋಚಿನಿಂದ ಅನೂಬ್ ಮತ್ತು ಚೋಬೇಬ್ ಹುಟ್ಟಿದರು. ಅಹಫ್ಲೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ. 9 ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು. 10 ಯಾಬೇಚನು ಇಸ್ರಾಯೇಲಿನ ವೇದವರಿಗೆ, “ನೀನು ನನ್ನನ್ನು ವಿಶೇಷವಾಗಿ ಅಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಡಲು ದೇವರು ಅವನ ಮೊರೆಯನ್ನು ಲಾಲಿಸಿದನು. 11 ಶೂಹನ ಸಹೋದರನಾದ ಕೆಲಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಮೋನನ ತಂದೆ. 12 ಎಷ್ಮೋನನಿಂದ ಬೇತ್ರಾಫ, ಪಾಸೇಹ, ತೆಕಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹರು. ತೆಕಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು. 13 ಕೆನಜನ ಮಕ್ಕಳು ಒತ್ತೀಯೇಲ್ ಮತ್ತು ಸೆರಾಯ ಎಂಬುವವರು. ಒತ್ತೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತ್ಸೈ. 14 ಮೆಯೋನೋತ್ಸೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ ಮೂಲಪುರುಷನಾದ ಯೋವಾಬನನ್ನು ಪಡೆದನು. 15 ಯೆಫುನ್ಯೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್. 16 ಯೆಹಲ್ಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು. 17 ಎಫ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗನಾದ ಬಿತ್ತೈಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗಭೀಣಿಯಾಗಿ ಮಿಯಾರ್ಮ್, ಶಮ್ಮೊ, ಎಷ್ಮೋವದವರ ಮೂಲಪುರುಷನಾದ ಇಷ್ಹಹ ಇವರನ್ನು ಹೆತ್ತಳು. 18 ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಹೂಕೀಯೇಲ್ ಇವರನ್ನು ಹೆತ್ತಳು. 19 ನಹಹನ ತಂಗಿಯೂ, ಹೂಗೋಯನ ಹೆಂಡತಿಯು ಇಬ್ಬರು ಮಕ್ಕಳಲ್ಲಿ ಒಬ್ಬನು ಗಮ್ಫದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಮೋವದವರ ಮಾಕಾತ್ಸ ಸಂತಾನದ ಮೂಲಪುರುಷನಾದನು. 20 ಶೀಮೋನನ ಮಕ್ಕಳು: ಅಮ್ಮೋನ್, ರಿನ್ನ್, ಬೆನ್ಯಾನ್ ಮತ್ತು ತೀಲೋನ್. ಇಷ್ಟೀಯನ ಮಕ್ಕಳು: ಜೋಹೇತ್ ಮತ್ತು ಬೆನ್ನೋಹೇತ್. 21 ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ ಮೂಲಪುರುಷನಾದ ಏರ್, ಮರೇಷವರ ಮೂಲಪುರುಷನಾದ ಲದ್, ಬೇತಷ್ಟೇಯದಲ್ಲಿರುವ ನೇಯಿಗಾರರ ಕುಟುಂಬಗಳವರು, 22 ಯೋಕೀಮನು ಕೋಜೀಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೇಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) 23 ಮೇಲೆ ಕಂಡ ಜನರು ಕುಂಬಾರರು. ಅವರು ನೆಟಿಯಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು. 24 ಸಿಮೋನನ ಮಕ್ಕಳು: ನೆಮುವೇಲ್, ಯಾಮೀನ್, ಯಾರೀಲ್, ಜೆರಹ ಮತ್ತು ಸೌಲ. 25 ಸೌಲನ ಮಗ ಶಲ್ಮೂ. ಇವನ ಮಗ ಮಿಬ್ಛಾಮ್. ಮಿಬ್ಛಾಮನ ಮಗ ಮಿಷ್ಕ. 26 ಮಿಷ್ಕನ ಸಂತಾನದವರು: ಇವನ ಮಗ ಹಮ್ಮೋವೇಲ್, ಇವನ ಮೊಮ್ಮಗ ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ. 27 ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳರಲಿಲ್ಲ. ಅದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.

28 ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೇಬ, ಮೋಲಾದ್, ಹಚರ್ ಷೂವಾಲ್, 29 ಬಿಲ್ಗ, ಎಚೆವ್, ತೋಲಾದ್, 30 ಬೆತೂವೇಲ್, ಹೂಮರ್, ಚಿಕ್ಕಳ್, 31 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಿಯಮ್. 32 ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಮ್, ಅಯನ್, ರಿಮೋನ್, ತೋಕೆನ್ ಮತ್ತು ಆಷಾನ್. 33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. 34 ಮೆಷೋಬಾಬ್, ಯೆಮ್ಲೇಕ್, ಅಮಚ್ಛನ ಮಗನಾದ ಯೋಷ, 35 ಯೋವೇಲ್, ಯೊಷಿಬ್ಬನ ಮಗನೂ, ಸೆರಾಯನ ಮೊಮ್ಮಗನೂ, ಅಸಿಯೇಲನ ಮರಿಮಗನೂ ಆಗಿರುವ ಯೆಹೂ, 36 ಎಲೋವೇನ್ಯೆ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು 37 ಶೆಮಾಯನ ಮಗನಾದ ಶಿಮ್ಮಿಯಿಂದ ಹುಟ್ಟಿದ ಯೆಹೂಯನ ಮರಿಮಗನೂ, ಅಲೋನನ ಮೊಮ್ಮಗನೂ, ಶಿಮ್ಮಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು. 38 ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು. 39 ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು. 40 ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿದ್ದು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಲರೇ. 41 ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಲರ ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ. 42 ಇದಲ್ಲದೆ ಸಿಮೋನನ ಕುಲದ ಐನೂರು ಜನರು ಸೇಯೋರ್ ಪರ್ವತಕ್ಕೆ ಹೋದರು. ಇಷ್ಟೀಯ ಮಕ್ಕಳಾದ ಪೆಲಟ್ಟಿ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು. 43 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.

5 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೀನನ ವಂಶಾವಳಿ. ರೂಬೀನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು. 2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸ್ವತಃ ಪಾಲು ಅವನಿಗೆ ಸಿಕ್ಕಿತು. 3 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೀನನ ಮಕ್ಕಳು: ಹನೋಕ್, ಫಲ್ಲೂ, ಹೆಚೋನ್ ಮತ್ತು ಕರ್ಮೀ. 4 ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋನ್. 5 ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆಮಾಯ, ಇವನ ಮಗ ಬಾಳ್. 6 ಬಾಳನ ಮಗ ಬೇರ. ರೂಬೀನರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಮೂರದ ಅಸಗನದ ತಿಗ್ಲತ್ ಫಿಲೈಸರನು ಸೆರೆಯೊಯ್ದನು. 7 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತವಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ. 8 ಬೆಳನು ಅಜಾಜನ ಮಗ. ಅಜಾಜನು ಶೆಮಾಯನ ಮಗ. ಶೆಮಾಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಕೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು. 9 ಪೂರ್ವ ದಿಕ್ಕಿನಲ್ಲಿ ಯೂಫ್ರೇಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇಲೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು. 10 ಇವರು ಸೌಲನ ಕಾಲದಲ್ಲಿ ಹಗ್ಗೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರಗಳಲ್ಲಿ ವಾಸಮಾಡ ತೊಡಗಿದನು. 11 ರೂಬೀನ್ಯರ

ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಲದವರೆಗೂ ವಾಸಿಸುತ್ತಿದ್ದವರು ಗಾಡ್ ಕುಲದವರು: 12 ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಬ್, ಯನ್ನೈ, ಬಾಷಾನಿನಲ್ಲಿರುವ ಶಾಫಾಬ್ ಇವರೂ ನಾಯಕರಾಗಿದ್ದರು. 13 ಮೀಕಾಯೇಲ್, ಮೆಮಲ್ಟಾಮ್, ಶೆಬ, ಯೋಶೈ, ಯಕ್ಕಾನ್, ಜಿಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು. 14 ಇವರು ಅಬೀಹೈಲನ ಮಕ್ಕಳು: ಅಬೀಹೈಲನ ಹೂರಿಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಲಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯೆಹೋವಿನ ಮಗ, ಇವನು ಅಹೀಬೂಜನ ಮಗ. 15 ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನಿಯನ ಮಗ. ಇವನು ಇವರ ಗೋತ್ರದ ಮೂಲಪುರುಷನು. 16 ಗಾಡ್ವರು ಗಿಲ್ಲಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು. 17 ಅವರೆಲ್ಲರೂ ಯೆಹೂದರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ಪಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು. 18 ರೂಬೆನ್ನರು, ಗಾಡ್ವರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ಲತನ್ನೂ ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು. 19 ಅವರು ಹೋಗಿ ಹಗ್ಗಿಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು. 20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ಗಿಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು. 21 ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಲ್ಲೆಹಿದರು. 22 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು. 23 ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಕ್ ಹೆಮೋನ್, ಸೆನೀರ್, ಹೆಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು. 24 ಇವರ ಗೋತ್ರಗಳ ಪ್ರಧಾನ ಪುರುಷರು ಏಫರ್, ಇಷ್ಕೀ, ಎಲೀಯೇಲ್, ಅಜೀಯೇಲ್, ಯೆರಮೀಯ, ಹೋದಪ್ಪ ಮತ್ತು ಯೆಶೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು. 25 ಅವರು ತಮ್ಮ ಪೂರ್ವಿಕರ ದೇವರಿಗೆ ದ್ಯೋಹಿಗಳಾಗಲು ಯೆಹೂದನ ತಮ್ಮ ಮುಂದೆಯೇ ಸಂಕರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು. 26 ಆದುದರಿಂದ ಅಶ್ಶೂರದ ಅರಸನಾದ ಫೂಲ್, ತಿಗ್ಲತ್ಲಿಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೆನ್ನರು, ಗಾಡ್ವರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ.

6 ಲೇವಿಯ ಮಕ್ಕಳು: ಗೇಷೋನ್, ಕೆಹಾತ್ ಮತ್ತು ಮೆರಾರೀ. 2 ಕೆಹಾತನ ಮಕ್ಕಳು ಅಮ್ರಾಮ್, ಇಬ್ನಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. 3 ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾಹಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. 4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಹೂವನನ್ನು ಪಡೆದನು; 5 ಅಬೀಹೂವನು ಬುಕ್ಕಿಯನನ್ನು ಪಡೆದನು; ಬುಕ್ಕಿಯನು ಉಜ್ಜೀಯನನ್ನು ಪಡೆದನು. 6 ಉಜ್ಜೀಯನು ಜೆರಹ್ವನನ್ನು ಪಡೆದನು; ಜೆರಹ್ವನು ಮೆರಾರೀಯನನ್ನು ಪಡೆದನು. 7 ಮೆರಾರೀಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು. 8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು. 9 ಅಹೀಮಾಚನು

ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು. 10 ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ. 11 ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು. 12 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲೂಮನನ್ನು ಪಡೆದನು. 13 ಶಲೂಮನು ಹಿಲ್ತಿಯನನ್ನು ಪಡೆದನು; ಹಿಲ್ತಿಯನು ಅಜರ್ಯನನ್ನು ಪಡೆದನು. 14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು. 15 ನೆಬೂಕಡ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು. 16 ಲೇವಿಯ ಮಕ್ಕಳು ಗೇಷೋನ್, ಕೆಹಾತ್, ಮೆರಾರೀ. 17 ಗೇಷೋಮನ ಮಕ್ಕಳು ಲಿಬ್ಜೆ ಮತ್ತು ಶಿಮ್ಜೀ. 18 ಕೆಹಾತನ ಮಕ್ಕಳು ಅಮ್ರಾಮ್, ಇಬ್ನಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ. 19 ಮೆರಾರಿಯ ಮಕ್ಕಳು ಮಕ್ಕೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು. 20 ಗೇಷೋಮನ ಗೋತ್ರ: ಗೇಷೋಮನ ಮಗ ಲಿಬ್ಜೆ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ, 21 ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ಸೈ. 22 ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್, 23 ಇವನ ಮಗ ಎಲ್ಲಾನ್. ಎಲ್ಲಾನ್ನ ಮಗ ಎಬ್ನಾಸಾಫ್. ಇವನ ಮಗ ಅಸ್ಸೀರ್. 24 ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್. 25 ಎಲ್ಲಾನ್ನ ಮಕ್ಕಳು: ಅಮಾಸ್ಸೈ, ಅಹೀಮೋತ್ ಮತ್ತು ಎಲ್ಲಾನ್ ಎಂಬವರು. 26 ಎಲ್ಲಾನ್ನ ಸಂತಾನದವರು. ಇವನ ಮಗನು, ಚೋಷೈ, ಇವನ ಮಗ ನಹತ್. 27 ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಲಾನ್. 28 ಸಮುವೇಲನ ಮಕ್ಕಳು ಯೋವೇಲ್ ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು. 29 ಮೆರಾರಿಯ ಸಂತಾನದವರು. ಇವನ ಮಗ ಮಕ್ಕೀ. ಇವನ ಮಗ ಲಿಬ್ಜೆ, ಇವನ ಮಗ ಶಿಮ್ಜೀ. ಶಿಮ್ಜೀಯ ಮಗನು ಉಜ್ಜ. 30 ಇವನ ಮಗನು ಶಿಮ್ಜಾ, ಇವನ ಮಗನು ಹಗ್ಗಿಯ, ಇವನ ಮಗನು ಅಸಾಯ. 31 ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವಿದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ. 32 ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು. 33 ದೇವಾಲಯದ ಸೇವಕರೂ ಅವರ ಪಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ. 34 ಸಮುವೇಲನು ಎಲ್ಲಾನ್ನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ. 35 ತೋಹನು ಚೂಫನ ಮಗ, ಇವನು ಎಲ್ಲಾನ್ನ ಮಗ, ಎಲ್ಲಾನ್ನು ಮಹತನ ಮಗ, ಮಹತನು ಅಮಾಸ್ಸೈಯ ಮಗ, ಅಮಾಸ್ಸೈಯನು ಎಲ್ಲಾನ್ನ ಮಗ. 36 ಎಲ್ಲಾನ್ನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ನನ ಮಗ, 37 ಇವನು ತಹತನ ಮಗ. ತಹತನು ಅಸ್ಸೀರನ ಮಗ, ಅಸ್ಸೀರನು ಎಬ್ನಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಬ್ನಾರನ ಮಗ. 38 ಇಬ್ನಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ. 39 ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಅಸಾಫನು ಎರಡನೆಯವನು. ಇವನು ಬೆರೆಕ್ವನ ಮಗ, ಇವನು ಶಿಮ್ಮನ ಮಗ. 40 ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ತೀಯನ ಮಗ. 41 ಮಲ್ತೀಯನು ಎತ್ತಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು. 42 ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಜೀಯ ಮಗ. 43 ಶಿಮ್ಜೀಯು ಯಹತನ ಮಗ, ಇವನು ಗೇಷೋಮನ ಮಗ, ಗೇಷೋಮನು ಲೇವಿಯ ಮಗ. 44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ

ಏತಾನು ಮೂರನೆಯವನು. ಇವನು ಕೀರ್ಷೀಯ ಮಗ, ಇವನು ಅಬ್ಜೀಯನ ಮಗ, ಇವನು ಮಲ್ಲೂಕನ ಮಗ. 45 ಮಲ್ಲೂಕನು ಹಪ್ಪುನ ಮಗ, ಇವನು ಅಮಜ್ಜನ ಮಗ, ಇವನು ಹಿಲ್ಮೀಯನ ಮಗ. 46 ಹಿಲ್ಮೀಯನು ಅಪ್ಪೀಯನ ಮಗ, ಇವನು ಬಾನೀಯನ ಮಗ, ಬಾನೀಯ ಶಮೀರನ ಮಗ. 47 ಶಮೀರನು ಮಕ್ಕೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು. 48 ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು. 49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು. 50 ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ. 51 ಅಬೀಷೂವನ ಮಗ ಬುಕ್ಕ್ಯೆ, ಬುಕ್ಕ್ಯೆಯ ಮಗ ಉಜ್ಜೀ, ಇವನ ಮಗ ಜೆರಹಾಹ, ಇವನ ಮಗ ಮೆರಾಯೋತ್. 52 ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್. 53 ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಬ್. 54 ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು. 55 ಅದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೇವೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನೂ ಕೊಟ್ಟರು. 56 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುಸ್ಸೆಯನ ಮಗನಾದ ಕಾಲೆಬನಿಗೆ ಕೊಟ್ಟರು. 57 ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು ಲಿಬ್ಬಿ ಮತ್ತು ಅದರ ಗೋಮಾಳಗಳು, ಯತ್ಸೀರ್, ಎಷ್ಟಮೋವ, ಅವುಗಳ ಉಪನಗರಗಳೂ, 58 ಹೀಲೇನ್, ದಬೀರ್ 59 ಅಪಾನ್, ಬೇತ್‌ಷಮೇಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ, 60 ಬೆನ್ಯಾಮೀನನ ಕುಲದಿಂದ ಗೆಬಿ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು. 61 ಕೆಹಾತ್ಸರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು. 62 ಗೇಷೋಮ್ಸರ ಕುಟುಂಬಗಳಿಗೆ ಇಸ್ರಾಕಾರ್, ಅಶೀರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು. 63 ಮೆರಾರೀ ಕುಟುಂಬಗಳಿಗೆ ರೂಬೀನ್, ಗಾಡ್, ಜೆಬುಲಾನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು. 64 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. 65 ಅವರು ಚೀಟು ಹಾಕಿ ಯೆಹೂದ, ಸಿಮಿಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು. 66 ಕೆಹಾತ್ಸರ ಕುಟುಂಬಗಳಿಗೆ ಎಫ್ರಾಯೀಮ್ಸರ ಸ್ವತ್ತಿನಿಂದ 67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ, 68 ಯೊಕ್ಯೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು, 69 ಅಯ್ಯಾಬೋನ್, ಗತ್ತಿಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು. 70 ಮನಸ್ಸೆ ಕುಲದ ಸ್ವತ್ತಿನ ಅನೇರ್, ಬಿಳ್ತಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಸರ ಉಳಿದ ಕುಟುಂಬಗಳ ಪಾಲಿಗೆ ಬಂದವು. 71 ಗೇಷೋಮ್ಸರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 72 ಇಸ್ರಾಕಾರ್ಯರ ಸ್ವತ್ತಿನಿಂದ ಕೆದ್‌ಷ್, ದಾಬೀತ್, 73 ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 74 ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್. 75 ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 76 ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದ್‌ಷ್, ಹಮೋನ್, ಕಿಯಾರತೆಯಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 77 ಮಿಕ್ಕ ಲೇವಿಯರಾದ

ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ, 78 ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಜ್ ಮತ್ತು ಅದರ ಗೋಮಾಳಗಳು ರೂಬೀನ್ ಕುಲದಿಂದ ದೊರಕಿದವು. 79 ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೀನ್ ಕುಲದಿಂದ ದೊರಕಿದವು. 80 ಗಾಡ್ ಕುಲದ ಸ್ವತ್ತಿನಿಂದ ಗಿಲ್ಲಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್, 81 ಹೆಷ್ಮೋನ್ ಮತ್ತು ಅದರ ಗೋಮಾಳಗಳು, ಯಗ್ಲೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.

7 ಇಸ್ರಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮೋನ್ ಎಂಬ ನಾಲ್ಕು ಜನರು. 2 ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರಿಯೋಲ್, ಯಹ್ಮೆ, ಇಬ್ರಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವಿದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಅರುನೂರು. 3 ಉಜ್ಜೀಯನ ಮಗ ಇಬ್ಬಹ್ಯಾಹ. ಇಬ್ಬಹ್ಯಾಹನ ಮಕ್ಕಳು ಮಿಕಾಯೀಲ್, ಓಬದ್, ಯೋವೇಲ್, ಇಷ್ಬೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು. 4 ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭೆರಿರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ. 5 ಇವರ ಗೋತ್ರ ಸಂಬಂಧಿಗಳಾದ ಇಸ್ರಾಕಾರ್ಯರಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ. 6 ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯೋಲ್ ಎಂಬ ಮೂರು ಮಕ್ಕಳಿದ್ದರು. 7 ಬೆಳನ ಮಕ್ಕಳು ಎಚ್ಚೋನ್, ಉಜ್ಜೀ, ಉಜ್ಜೀಯೋಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು. 8 ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಮೋವೇನ್ಸೆ, ಒಮ್ಮಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್ ಎಂಬವರು. 9 ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು. 10 ಯೆದೀಯೋಲನ ಮಗ ಬಿಲ್ತಾಮ್. ಬಿಲ್ತಾಮನ ಮಕ್ಕಳು: ಯಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾಷೀಫ್, ಅಹೀಷೆಹರ್ ಎಂಬವರು. 11 ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯೋಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು. 12 ಶುಫೀಮ್ ಮತ್ತು ಹುಫೀಮರು ಈರನ ಮಕ್ಕಳು. ಹುಶೀಮನು ಅಪೇರನ ಮಗ. 13 ನಫ್ತಾಲಿಯ ಮಕ್ಕಳು ಯಹಜಿಯೋಲ್, ಗೂನೀ, ಯೇಜೆರ್, ಶಲ್ಲೂಮ್ ಇವರು ಬಿಲ್ತಾಮ್ ಸಂತಾನದವರು. 14 ಮನಸ್ಸೆಯ ಸಂತಾನದವರು: ಅರಾಮ್ನಾದ ಮನಸ್ಸೆಯ ಉಪಪತ್ನಿಯಿಂದ ಅಪ್ಪೀಯೋಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಲಾದನ ತಂದೆ. 15 ಮಾಕೀರನು ಹುಫೀಮ್ ಮತ್ತು ಶುಫೀಮರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾಡ್. ಚೆಲೋಫಾಡನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. 16 ಮಾಕೀರನ ಹೆಂಡತಿಯಾದ ಮಾಕಳ ಮಗನನ್ನು ಹೆತ್ಸು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೇಷ್. ಶೆರೇಷನ ಮಕ್ಕಳು ಉಲಾಮ್ ಮತ್ತು ರೆಕೆಮ್. 17 ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಲಾದನ ಸಂತಾನದವರು. 18 ಗಿಲ್ಲಾದನ ತಂಗಿಯಾದ ಹಮೋಲೆಕೆತಳು ಈಷ್ಮೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು. 19 ಶಿಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಕೀ, ಅನೀಯಾಮ್. 20 ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೇರ್. ಬೆರೇರನ ಮಗ ತಹತ್; ಇವನ ಮಗ ಎಲ್ಲಾರ್. ಎಲ್ಲಾದನ

ಮಗ ತಹತ್; 21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳ ಶೂತೆಲಹ, ಏಜೆರ್ ಮತ್ತು ಎಲ್ಲಾರ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಿ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು. 22 ಅದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು. 23 ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಅಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೇರೆಯೆಂದು ಹೆಸರಿಟ್ಟನು. 24 ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು. 25 ಬೇರೆಯ ಮಗ ರಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್. 26 ತಹಾನನ ಮಗ ಲದ್ನಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ. 27 ಎಲೀಷಾಮ ಮಗ ನೋನ್, ಇವನ ಮಗ ಯೆಶೋಷುವ. 28 ಅವರು ವಾಸಿಸುವ ಸ್ಥಳದ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳೂ. 29 ಬೇತ್ಲಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು. 30 ಅಶೇರನ ಸಂತಾನದವರು: ಇಮ್ಮ, ಇಷ್ಕ, ಇಕ್ಕಿ, ಬೇರೆಯ ಎಂಬವರೂ ಸೆರಹಳೆಂಬ ಇವರ ತಂಗಿ. 31 ಬೇರೆಯನ ಮಕ್ಕಳು ಹೆಬೆರ್, ಬಿರ್ಜೆತ್ ಊರಿನವರ ಮೂಲಪುರುಷನಾದ ಮಲೆಯೋಲ್. 32 ಹೆಬೆರನ ಯಜ್ಞೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು. 33 ವಾಸಕ್, ಬಿಮ್ಮಾಲ್, ಅಶ್ತಾತ್ ಇವರು ಯಜ್ಞೇಟನ ಮಕ್ಕಳು. 34 ಅಹೀ, ರೋಫ್, ಹುಬ್ಬ, ಅರಾಮ್ ಎಂಬವರೂ ಶಮರನ ಮಕ್ಕಳು. 35 ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ಮ, ಶೇಲೆಫ್, ಆಮಾಲ್ ಇವರೇ. 36 ಚೋಫಹನ ಮಕ್ಕಳು ಸೂಹ, ಹನೇಫೈರ್, ಶೂಗಾಲ್, ಬೇರೀ, ಇಮ್ಮ, 37 ಬೆಜೆರ್, ಹೋದ್, ಶಮ್ಮ, ಶಿಲ್ವನ, ಇತ್ತಾನ್, ಬೇರ. 38 ಯೆಫುನ್ನೆ, ಪಿಸ್ತ, ಅರಾ ಎಂಬವರೂ ಯೆಶೆರನ ಮಕ್ಕಳು. 39 ಆರಹ, ಹನ್ನಿಯೇಲ, ರಿಚ್ಚ ಇವರು ಉಲ್ವನ ಮಕ್ಕಳು. 40 ಇವರೆಲ್ಲರು ಅಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರೂ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯು ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.

8 ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಫ್ಫೇಲ್ ಎರಡನೆಯವನು, ಅಪ್ರಹ ಮೂರನೆಯವನು, 2 ನೋಹ ನಾಲ್ಕನೆಯವನು, ರಾಫ ಐದನೆಯವನು. 3 ಬೆಳನ ಮಕ್ಕಳು: ಅದ್ನಾರ್, ಗೇರ, ಅಬೀಹೂದ್, 4 ಅಬೀಷೂವ, ನಾಮಾನ್, ಅಹೋಹ, 5 ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು. 6 ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು. 7 ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತೆಗೆ ಒಬ್ಬಲ್ಲಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು. 8 ಶಹರಯೆಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ, 9 ಮತ್ತೊಬ್ಬ ಹೆಂಡತಿಯಾದ ಹೋದೇಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಬ, ಮೇಷ, ಮಲ್ಯಾಹ್, ಯೆಯೂಬ್, ಸಾಕ್ ಮತ್ತು ಮಿರ್ಮ ಇವರನ್ನು ಪಡೆದನು. 10 ಶಹರಯೆಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು. 11 ಇದಲ್ಲದೆ ಅವನು ಹುಷೀಮಳಿಂದ ಅಬೀಟೂದ್, ಎಲ್ಲಾ ಇವರನ್ನು ಪಡೆದನು. 12 ಎಲ್ಲಾಳನ ಮಕ್ಕಳು ಏಬರ್, ಮಿಷ್ಕಾಮ್ ಮತ್ತು ಶೆಮದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು. 13 ಆಯ್ಯಾಟೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರು, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೇರೆಯ

ಮತ್ತು ಶಮ. 14 ಅಹಿಯೋ, ಶಾಪಕ್, ಯೆರೇಮೋತ್, 15 ಜೆಬದ್, ಅರಾದ್, ಎದೆರ್, 16 ಮಿಕಾಯೇಲ್, ಇಷ್ವ ಮತ್ತು ಯೋಹ ಬೇರೆಯನ ಮಕ್ಕಳು. 17 ಎಲ್ಲಾಳನ ಮಕ್ಕಳು ಜೆಬದ್, ಮೆಷುಲ್ಲಾಮ್, ಹೆಬೆರ್, ಹಿಜ್ಜೀ, 18 ಇಷ್ಕರೈ, ಇಜ್ಜೀಯ ಮತ್ತು ಯೋಬಾಬ್. 19 ಯಾಕೀಮ್, ಜಿಕ್ರೀ, ಜಬ್ದೀ, 20 ಎಲೀಗೇನ್ನೆ, ಚಿಲ್ಲೆತ್ಯೆ, ಎಲೀಯೇಲ್, 21 ಆದಾಯ, ಬೆರಾಯ ಮತ್ತು ಶಿಮ್ಮಾತ್ ಇವರು ಶಮ್ಮೀಯ ಮಕ್ಕಳು. 22 ಇಷ್ವಾನ್, ಏಬೆರ್, ಎಲೀಯೇಲ್, 23 ಅಬ್ದೋನ್, ಜಿಕ್ರೀ, ಹಾನಾನ್, ಹನನ್ನ, ಏಲಾಮ್, ಅನೇತೋತೀಯ, 25 ಇಷ್ವೆಯಾಹ ಮತ್ತು ಪೆನೂವೇಲನು ಇವರು ಶಾಪಕನ ಮಕ್ಕಳು. 26 ಶಂಷೆರ್, ಶೆಹಯ್, ಅತ್ಯಾ, 27 ಯಾರೆಷ್, ಏಲಿಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು. 28 ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. 29 ಗಿಬ್ಬೋನಿನಲ್ಲಿ ಗಿಬ್ಬೋನ್ನರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ್. 30 ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ವಾಕ್, ನಾದಾಬ್, 31 ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು. 32 ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. 33 ನೇರನ ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲೀಷೂವ, ಅಬೀನಾದಾಬ್ ಮತ್ತು ಎಷ್ಕಾಳ ಇವರನ್ನು ಪಡೆದನು. 34 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು. 35 ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ. 36 ಆಹಾಜನು ಯೆಹೋವದ್ವಾಹನನ್ನು ಪಡೆದನು. ಯೆಹೋವದ್ವಾಹನು ಅಲೆಮೆತ್, ಅಜ್ಜಾವೆತ್, ಜಿಮ್ಮೀ ಇವರನ್ನು ಪಡೆದನು. 37 ಜಿಮ್ಮೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ. 38 ಅಚೇಲನಿಗೆ ಅರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜೀಕಾಮ್, ಬೋಕೆರೂ, ಇಷ್ವಾಯೇಲ್, ಶೆಯರ್ಯ, ಓಬದ್ ಮತ್ತು ಹಾನಾನ್. 39 ಅಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲ ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್. 40 ಊಲಾಮನ ಮಕ್ಕಳು ಬಿಲ್ವನ್ನು ಉಪಯೋಗಿಸುವುದರಲ್ಲಿ ಗಟ್ಟಿಗಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ನರು.

9 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿವೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು. 2 ಆಗ ಅವರ ಪಟ್ಟಣಗಳನ್ನೂ ಸ್ವಾಸ್ಥ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ. 3 ಯೆಹೂದ್ಯರು, ಬೆನ್ಯಾಮೀನ್ನರು ಎಫ್ರಾಯೀಮ್, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು. 4 ಯೆಹೂದ ಕುಲದ ಉತ್ಕೃಷ್ಟ ಅಮ್ಮೀಹೂದನ ಮಗ. ಅಮ್ಮೀಹೂದನು ಒಮ್ಮಿಯ ಮಗ. ಇವನು ಇಮ್ಮಿಯ ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. 5 ಶೇಲಾಹನ ಸಂತಾನದ ಚೊಚ್ಚಲ ಮಗನಾದ ಅಸಾಯ ಮತ್ತು ಅವನ ಮಕ್ಕಳು. 6 ಯೆಯೂವೇಲ್ ಜೆರಹನ ಸಂತಾನದವನು. ಇವನು ಇವನ ಸಹೋದರರೂ ಒಟ್ಟು ಆರುನೂರು ಹೊಂಬತ್ತು ಜನರು. 7 ಬೆನ್ಯಾಮೀನ್ನ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲ ಪ್ರಮುಖರಾದವನು. 8 ಯೆರೋಹಾಮನ ಮಗನಾದ ಇಷ್ವೆಯಾಹ; ಉಜ್ಜಿಯನ ಮಗನೂ ಮಿಕ್ರೀಯ ಮೊಮ್ಮಗನೂ ಆದ ಏಲಾ, ಶೆಪಟ್ಟನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ಬಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ, 9 ಒಟ್ಟಿಗೆ ಒಂಬತ್ತನೂರ ಐವತ್ತಾರು ಜನರು. ಇವರೆಲ್ಲರೂ

ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು. 10 ಯಾಜಕರಲ್ಲಿ ಯಿದಾಯ, ಯೆಹೋಯಾಬೇ, ಯಾಕೀನ್; 11 ಅಹೀಟೂಬನ ಸಂತಾನದವನಾದ ಮೂಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಯೆಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ. 12 ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶೂರನ ಮಗ; ಇವನು ಮಲ್ಯೆಯನ ಮಗ, ಇವನು ಮಾಸ್ತಿಯನ ಮಗ. ಇವನು ಅದಿಯೇಲನ ಮಗ. ಇವನು ಯತ್ಥೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಖಿಶ್ಲೋಮೋತನ ಮಗ. ಇವನು ಇಮ್ಮೇರನ ಮಗ. 13 ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು. 14 ಲೇವಿಯರಲ್ಲಿ ಹಷಬ್ದನ ಮಗನೂ, ಅಶ್ರೀಕಾಮನ ಮೊಮ್ಮಗನೂ, ಹಷಬ್ದನ ಮರಿಮಗನೂ, ಮೂರೇ ಗೋತ್ರದವನೂ ಆದ ಶೆಮಾಯ 15 ಬಕ್ಶಕ್ತರ್, ಹೆರೇಷ್, ಗಾಲಾಲ್, ಮೀಕನ ಮಗನೂ ಜಿತ್ರಿಯ ಮೊಮ್ಮಗನೂ ಅಸಾಫನ ಮರಿಮಗನೂ ಆದ ಮತ್ಸನ್ಯನು. 16 ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಒಬದ್, ನೆಲೋಫಾತ್ನರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಲಾನನ ಮೊಮ್ಮಗನೂ ಅಸನ ಮಗನೂ ಆದ ಬೆರೆಕ್ ಇವರೇ. 17 ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ರೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು. 18 ಶಲ್ಲೂಮರು ಇಂದಿನವರೆಗೂ ಪೂರ್ವದಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು. 19 ಕೋರೇಯನ ಮಗನೂ ಎಬ್ರಾಫಾನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು. 20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು. 21 ಮೆಷೇಲೆಮ್ನ ಮಗನಾದ ಜೆಕೇರಿಯನು ದೇವತರ್ಪನದ ಗುಡಾರ ದ್ವಾರಪಾಲಕನಾಗಿದ್ದನು. 22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವಿದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಲುದ್ಗೊಕ್ಕೆ ನೇಮಿಸಿದರು. 23 ಅವರೂ ಅವರ ಮಕ್ಕಳೂ ಯೆಹೋವನ ಅಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು. 24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು. 25 ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೋಸ್ಕರ ಸರಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು. 26 ಲೇವಿಯರಾದ ಮೇಲ್ಯೂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರಾಗಿದ್ದರು. 27 ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು. 28 ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. 29 ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು. 30 ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು. 31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ಸನ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು. 32 ಅವನ ಸಹೋದರರಾದ ಮಿಕ್ಕ ಕಹಾತ್ನರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು. 33 ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರು ದೇವಾಲಯದ

ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು. 34 ಇವರು ವಲಾಂಶಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. 35 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ. 36 ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್, 37 ಗಿದೋರ್, ಅಹ್ಲೋ, ಜೆಕರ್ಯ ಮತ್ತು ಮಿಕ್ನೋತ್. 38 ಮಿಕ್ನೋತನು ಶಿವಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು. 39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ತೀಷೂವನನ್ನೂ, ಅಬೀನಾದಾಬನನ್ನೂ, ಎಷ್ಫಾಳನನ್ನು ಪಡೆದನು. 40 ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು. 41 ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೆಯು ಮತ್ತು ಅಹಾಜ ಇವರೇ. 42 ಅಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮತ್, ಅಜಾಮತ್, ಜಿಮಿ ಇವರನ್ನು ಪಡೆದನು; ಜಿಮಿಯು ಮೋಚನನ್ನು ಪಡೆದನು. 43 ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ್; ಇವನ ಮಗ ಅಜೇಲ. 44 ಅಜೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಶ್ರೀಕಾಮ್, ಬೋಕೆರೂ, ಇಷ್ಫಾಯೀಲ್, ಶೆಮಯ್, ಒಬದ್ ಮತ್ತು ಹಾನಾನ್.

10 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಲಾವ ಬೆಟ್ಟದಲ್ಲಿ ಸತ್ತುಹೋದರು. 2 ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಿಟ್ಟು, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ತೀಷೂವನನ್ನೂ ಕೊಂದರು. 3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು. 4 ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುಸ್ತುತಿಯಿಲ್ಲದೆ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಅದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು. 5 ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು. 6 ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು. 7 ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. 8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಲಾವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು. 9 ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು. 10 ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು. 11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಲಾದವರಿಗೆ ಮುಟ್ಟಿತು. 12 ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷ್ಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು. 13 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ

ಅವನಿಗೆ ಇಂಥ ಮರಣವಾಯಿತು. 14 ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.

11 ಅನಂತರ ಇಸ್ರಾಯೇಲರಲ್ಲೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ. 2 ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು. 3 ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. 4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸಿನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು. 5 ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು. 6 ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು. 7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು. 8 ಅವನು ಮಿಲ್ಲೋಪಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು. 9 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು. 10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು. 11 ದಾವೀದನ ಯುದ್ಧವೀರರ ಪಟ್ಟಿ: ಹಕ್ಕೋನಿಯನಾದ ಯಾಷೂಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬಿಡುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು. 12 ಮೂರನೆಯವನು ಅಹೋಫ್ನನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು. 13 ಫಿಲಿಷ್ಟಿಯರ ಪಶ್ಚಿಮೀನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ, 14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. 15 ದಾವೀದನು ಅಂಲಭ್ಯವೆ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು. 16 ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿಿದ್ದನು. 17 ದಾವೀದನು ಲವಲವಕಿಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು. 18 ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೆತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು. 19 ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು.

ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. 20 ಯೋವಾಬನ ತಮ್ಮನಾದ ಅಬ್ದೆಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬಿಡುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. 21 ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ. 22 ಅನೇಕ ಶೂರಕೃತ್ಯಗಳನ್ನು ನಡೆಸಿದ ಕಬ್ಬಿಯೆಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋವಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಬನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು. 23 ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅಡಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತನನ್ನು ಕೊಂದನು. ಆ ಐಗುಪ್ತನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. 24 ಈ ಪರಾಕ್ರಮ ಕೃತ್ಯದಿಂದ ಯೆಹೋವಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು. 25 ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು. 26 ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಲಾನ್, 27 ಹರೋರಿನವನಾದ ಶಮೋತ್, ಪೆಲೋಫ್ನನಾದ ಹೆಲೆಕ್, 28 ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೇಜರ, 29 ಹುಷ ಊರಿನವನಾದ ಸಿಬ್ಬೆಕ್ಲೆ, ಅಹೋಜಿನವನಾದ ಈಲ್ಮೆ, 30 ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆಡ್, 31 ಬೆನ್ಯಾಮೀನ ದೇಶದ ಗಿಬಿಯ ಊರಿನ ರೀಬೈ ಎಂಬುವವನ ಮಗನಾದ ಈತ್ಮೆ, ಪಿರಾತೋಫ್ನನಾದ ಬೆನಾಯ, 32 ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್, 33 ಬಹರೂಮ್ಬನಾದ ಅಜ್ಜಾವೆತ್, ಶಾಲ್ಮೋಫ್ನನಾದ ಎಲೆಯಬ್ಬ, 34 ಗೀಜೋಫ್ನನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೀಯನ ಮಗ, ಯೋನಾತಾನ, 35 ಹರಾರ್ಯನಾದ ಶಾಕಾರನ ಮಗ ಅಹೀಯಾವ್, ಊರಿನ ಅಹೀಯ, 36 ಮಗನಾದ ಎಲೀಫಲ್, 36 ಮಕೆರಾತ್ಯನಾದ ಹೇಫೆಲ್, ಪೆಲೋಫ್ನನಾದ ಅಹೀಯ, 37 ಕರ್ಮಲ್ಯನಾದ ಹಜ್ರೋ, ಎಷ್ಟೊಂದು ಮಗನಾದ ನಾರೈ, 38 ನಾತಾನನ ತಮ್ಮನಾದ ಯೋವೇಲ್, ಹಗೀಯನ ಮಗನಾದ ಮಬ್ಬೀರ, 39 ಅಮೋಫ್ನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ, 40 ಇತ್ತೀಯರಾದ ಈರ, ಗಾರೇಬರು, 41 ಹಿತ್ತಿಯನಾದ ಊರೀಯ, ಅಹ್ಮೆಯ ಮಗನಾದ ಜಾಬಾದ್, 42 ರೂಬೀನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೀನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದಿನ 43 ಮಾಕನ ಮಗನಾದ ಹಾನ್, ಮತೆನ ಊರಿನವನಾದ ಯೋಷಾಫಾಟ್, 44 ಅಷ್ಟರಾತ್ಯನಾದ ಉಜ್ಜೀಯ, ಅರೋಯೀರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು, 45 ಶಿಮ್ರಿಯ ಮಗನಾದ ಎದೀಗೀಯೇಲ್, ಎದೀಗೀಲನ ತಮ್ಮನೂ ತೀಜೀಯನೂ ಆದ ಯೋಹ, 46 ಎಲ್ಲಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ವರು. ಮೋವಾಬ್ಬನಾದ ಇತ್ಯ, 47 ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.

12 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಕನಿನಲ್ಲಿ ಅಡಗಿಕೊಂಡಿದ್ದಾಗ 2 ಬಿಲ್ಬಾಗರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದ ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ. 3

ಸೌಲನ ಕುಲಬಂಧುಗಳಾದ ಬೆನ್ನಾಮೀನರಲ್ಲಿ ಮುಖ್ಯಸ್ಥನಾದ ಅಹೀಯೇಜೆರ ಮತ್ತು ಯೋವಾಷ ಎಂಬ ಗಿಬಿಯ ಊರಿನ ಹಪ್ಪೆಮಾಹನ ಮಕ್ಕಳು. ಅಜ್ಞಾವತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೆಹು ಬೇರಾಕಾರು, 4 ಮೂವತ್ತು ಭಟರಲ್ಲಿ ಶೂರನ ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಕಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು, 5 ಹರೀಷ್ವರಾದ ಎಲ್ಲಾಶೈ, ಯೆರೀಮೋತ್, ಬೆಬಯ್, ಶೆಮರ್ಯ, ಶೆಪೆಟ್ಟರು, 6 ಕೋರಹಿಯರಾದ ಎಲ್ಲಾನ್, ಇಷೀಯ, ಅಜರೇಲ್, ಯೋವೆಜೆರ್, ಯಾಷೊಬ್ಬಾಮರು, 7 ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಬರು ಇವರೇ. 8 ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನ ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾಧ್ಯರು: 9 ಮುಖ್ಯಸ್ಥನು ಅಜೆರ್, ಎರಡನೆಯವನು ಓಬದ್ಬ, ಮೂರನೆಯವನು ಎಲೀಯಾಬ್, 10 ನಾಲ್ಕನೆಯವನು ಮಪ್ಪಸ್ಸು, ಐದನೆಯವನು ಯೆರೆಮೀಯ, 11 ಅರನೆಯವನು ಅತ್ಸೈ, ಏಳನೆಯವನು ಎಲೀಯೇಲ್, 12 ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಲಾಬಾದ್, 13 ಹತ್ತನೆಯವನು ಯೆರೆಮೀಯನು, ಹನ್ನೊಂದನೆಯವನು ಮಕ್ಕನ್ನೈ ಇವರೇ. 14 ಗಾಧ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು. 15 ಯೋದನ್ ನದಿಯ ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರುವ ಎಲ್ಲರನ್ನೂ ಓಡಿಸಿಬಿಟ್ಟರು. 16 ಬೆನ್ನಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೊಂದಿಗೆ ನಿಂತು ಅವರಿಗೆ, 17 "ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ" ಎಂದು ಹೇಳಿದನು. 18 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸ್ಸೆಯು ಅತ್ಯಾವೇಶವುಳ್ಳವನಾಗಿ, "ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಜಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿಗೆ ಜಯವನ್ನು ಕೊಡುವವನಾಗಿದ್ದಾನೆ" ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು. 19 ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರಿಗೆ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, "ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು" ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು. 20 ಅವನು ಹಿಂತಿರುಗಿ ಚಿಕ್ಕಗಿ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ಬು ಯೋಜಾಬಾದ್, ಎದೀಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚೆಲ್ಶೈ ಎಂಬವರು ಬಂದು ಅವನೊಂದಿಗೆ ಸೇರಿಕೊಂಡರು. 21 ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು. 22 ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು. 23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ: 24 ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು. 25 ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು. 26 ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ, 27 ಆರೋನ್ಯರ

ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ; 28 ಪರಾಕ್ರಮಶಾಲಿಯಾದ ಚಾದೋಕನೇಂಬ ಯಾವನನ್ನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ, 29 ಸೌಲನ ಸಂಬಂಧಿಕರಾದ ಬೆನ್ನಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ನಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು. 30 ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟನೂರು ಮಹಾಯುದ್ಧವೀರರು, 31 ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು. 32 ಇಸ್ರಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು. 33 ಜೆಬೂಲನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುದ್ಧಗಳನ್ನು ಧರಿಸಿ ಮೃತ್ಯುಕಟ್ಟು ಬಿಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು. 34 ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ, 35 ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು. 36 ಅಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು, 37 ಯೋದನಿನ ಆಚೆಯಲ್ಲಿದ್ದ ರೂಬೀನ್, ಗಾಡ್, ಅರ್ಥಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು. 38 ದಾವೀದನನ್ನು ಇಸ್ರಾಯೇಲರ ಆರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು. 39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. 40 ಇದಲ್ಲದೆ ಇಸ್ರಾಕಾರ್, ಜೆಬೂಲಾನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಡಲು, ದ್ರಾಕ್ಷಾರಸ, ಮಣ್ಣಿ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

13 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ, 2 "ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ. 3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ" ಎಂದು ಹೇಳಿದನು. 4 ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು. 5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ತಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳಿಯಿಂದ ಹವಾತಿನ ದಾರಿಯ ವರೆಗೂ ವಾಸಿಸುತ್ತಿದ್ದ 6 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಹ್ಯ ಎನ್ನಿಕೊಳ್ಳುತ್ತಿದ್ದ ಕಿರ್ಯತ್ತಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಅಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು. 7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನು ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು. 8 ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ತರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ

ಮಾಡುತ್ತಾ ಹೋದರು. 9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನ ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು. 10 ಉಜ್ಜನ ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು. 11 ಯೆಹೋವನಿಂದ ಉಜ್ಜನ ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೇಜ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ. 12 ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು 13 ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದ್ದೋಮನ ಮನೆಗೆ ಕಳುಹಿಸಿದನು. 14 ದೇವರ ಮಂಜೂಷವು ಓಬೇದ್ದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದ್ದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಅರ್ಪಿಸಿದನು.

14 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲೆಗಳನ್ನೂ ಮತ್ತು ಬಡಗಿಗಳನ್ನೂ ಅವನ ಬಳಿಗೆ ಕಳುಹಿಸಿದನು. 2 ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು. 3 ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು. 4 ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮೂವ, ಶೋಬಾಬ್, ನಾತಾನ್, ಸೊಲೊಮೋನ್, 5 ಇಬ್ಜಾರ್, ಎಲೀಷೂವ, ಎಲ್ಯೆಲೆಟ್, 6 ನೋಗಹ, ನೆಫೆಗ್, ಯಾಫೀಯ, 7 ಎಲೀಷಾಫ, ಬೇಲ್ಯಾದ ಮತ್ತು ಎಲೀಫೆಲೆಟ್. 8 ಇಸ್ರಾಯೇಲ್ನಲ್ಲೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು. 9 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯಿಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು. 10 ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು. 11 ಅಷ್ಟರಲ್ಲಿ ಬಾಕ್ ಪೆರಾಜೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟಿಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಕ್ ಪೆರಾಜೀಮ್ ಎಂದು ಹೆಸರಾಯಿತು. 12 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು. 13 ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು. 14 ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು. 15 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು. 16 ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಜೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು. 17 ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.

15 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು. 2 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು. 3 ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು. 4 ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು, 5 ಕೆಹಾತ್ಸರಲ್ಲಿ ಊರಿಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು, 6 ಮೆರಾರಿಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು, 7 ಗೇಷೋಮ್ನರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು, 8 ಎಲೀಜಾಫಾನರಲ್ಲಿ ಶಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು, 9 ಹೆಬ್ಬೋನ್ನರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು 10 ಉಜ್ಜೇಯೇಲ್ನರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು. 11 ಆ ಮೇಲೆ ದಾವೀದನು ಚಾದೋಕ್, ಎಬ್ಜಾತ್ ಅಂಬ ಯಾಜಕರನ್ನೂ, ಊರಿಯೇಲ್, ಅಸಾಯ, ಯೋವೇಲ್, ಶಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು, 12 ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ. 13 ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು. 14 ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು. 15 ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು. 16 ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನೂರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹದ್ವನ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು. 17 ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ತನ ಮಗನೂ ಆದ ಅಸಾಫ್, ತಮ್ಮ ಸಹೋದರರಾದ ಮೆರಾರಿಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬವರನ್ನಲ್ಲದೆ, 18 ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೆಹು, ಮಿಕ್ಕೇಯ ದ್ವಾರಪಾಲಕರಾದ ಓಬೇದ್ದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು. 19 ಗಾಯಕರಾದ ಹೇಮಾನ್, ಅಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸುವವರು. 20 ಜೆಕರ್ಯ, ಅಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು. 21 ಮತ್ತಿತ್ಯ, ಎಲೀಫೆಲೆಹು, ಮಿಕ್ಕೇಯ, ದ್ವಾರಪಾಲಕರಾದ ಓಬೇದ್ದೋಮ ಯೆಗೀಯೇಲರು ಅಹಜ್ಜ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನೂರಿಗಳನ್ನು ನುಡಿಸುವವರನ್ನು ನೇಮಿಸಿಕೊಂಡನು. 22 ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು. 23 ಬೆರೆಕ್ತ ಮತ್ತು ಎಲ್ಲಾ ಇವರು ಮಂಜೂಷದ ದ್ವಾರಪಾಲಕರಾಗಿದ್ದರು. 24 ಶಬನ್, ಯೋಷಾಫಾಟ್, ನೆತನೇಲ್, ಅಮಾಸ್, ಜೆಕರ್ಯ, ಬೆನಾಯ ಮತ್ತು ಎಲೀಯೆಬ್ ಎಂಬ ಯಾಜಕರು ತುತ್ತೂರಿಗಳನ್ನು

ಲೂದುತ್ತು ದೇವ ಮಂಜೂಷದ ಮುಂದೆ ಹೋಗುವವರು. ಓಬೇದೇದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು. 25 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೇದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ, 26 ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತು ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಿಗರುಗಳನ್ನೂ ಯಜ್ಞಮಾಡಿದರು. 27 ದಾವೀದನೂ ಮಂಜೂಷವನ್ನು ಹೊತ್ತು ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು. 28 ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ಕುತ್ಸೂರಿಗಳನ್ನು ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನಿರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು. 29 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

16 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. 2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು. 3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು. 4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು. 5 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೇದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನಿರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು. 6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ಸೂರಿಗಳನ್ನು ಲೂದುವುದಕ್ಕೆ ನೇಮಕವಾದರು. 7 ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನೆಂದರೆ; 8 “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. 9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 10 ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿಸಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ. 11 ಯೆಹೋವನನ್ನೂ ಮತ್ತು ಆತನ ಬಲವನ್ನೂ ಅಶ್ವಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 12 ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು. 13 ಮಹತ್ಕಾರ್ಯಗಳನ್ನು ನ್ಯಾಯ ನಿರ್ಣಯಗಳನ್ನು ಸೃಷ್ಟಿಸಿರಿ. 14 ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 15 ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು

ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. 16 ಆತನು ಆ ಒಡಂಬಡಿಕೆಯನ್ನು ಅಬ್ರಾಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು. 17 ಅದು ರಾಜಾಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು. 18 ನೀವು ಇನ್ನೂ ಬಹು ಜನರು ಕಾನಾನ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ 19 ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು. 20 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ 21 ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ, 22 ‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾಸಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು. 23 ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ತಹೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ. 24 ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 25 ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು. 26 ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು. 27 ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ. 28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ. 29 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. 30 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಿಗೆ ನಮಸ್ಕರಿಸಿರಿ. ಭೂಮಿಯ ಸ್ವೀಕರಿಸುವುದು, ಕದಲುವುದಿಲ್ಲ, 31 ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 32 ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. 33 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. 34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು. 35 ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಇನ್ನಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವವು ಅನ್ನಿರಿ. 36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಅಮೆನ್ ಎಂದು ಯೆಹೋವನನ್ನು ಸ್ತುತಿಸಿದರು. 37 ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ, 38 ಯೆದುತೂನನ ಮಗನಾದ ಓಬೇದೇದೋಮ್ ಮತ್ತು ಹೋಸ ಇವರನ್ನು ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು. 39 ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು. 40 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು. 41 ಅವರ ಬಳಿಯಲ್ಲಿ ಯೆಹೋವನನ್ನು ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು. 42 ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯರಾಗಿರಾಗಿ ತುತ್ಸೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ

ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು. 43 ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಅಶೀರ್ವದಿಸುವುದಕ್ಕಾಗಿ ಹೋದನು.

17 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು. 2 ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು. 3 ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ, 4 “ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಅಲಯವನ್ನು ಕಟ್ಟಬಾರದು. 5 ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು. 6 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗಲೂ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು ಎಂದನು. 7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗಿನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. 8 ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನದರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು. 9 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು. 10 ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ. 11 ನಿನ್ನ ಆಯುಷ್ಯಾಲವು ಮುಗಿದು ನೀನು ಪೂರ್ವಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. 12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು. 13 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೈಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ. 14 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ. 15 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು. 16 ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನಷ್ಟರವನು? ನನ್ನ ಮನೆ ಎಷ್ಟರದು? 17 ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಡಿಗ್ಗಿಸಿದ್ದೀ. 18 ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ, ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು. 19 ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ. 20 ಯೆಹೋವನೇ,

ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಅಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ. 21 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ನಜನಾಂಗಗಳನ್ನು ಹೊರಡಿಸಿಬಿಟ್ಟಿ. 22 ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ. 23 ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ. 24 ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ. 25 ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ದೈರ್ಯಗೊಂಡನು. 26 ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ. 27 ಈಗ ನೀನು ನಿನ್ನ ಸೇವಕನ ಮನೆಯನ್ನು ಅಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಅಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.

18 ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು. 2 ಇದಲ್ಲದೆ ಅವನು ಮೋವಾಬ್ಬರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪುಕೊಡಬೇಕಾಯಿತು. 3 ದಾವೀದನು ಯೂಫ್ರಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು. 4 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು. 5 ದಮಸ್ಕದ ಅರಾಮ್ಬರು ಚೋಬದ ಅರಸನಾದ ಹದರಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು. 6 ಇದಲ್ಲದೆ ಅವನು ದಮಸ್ಕದ ಅರಾಮ್ಬ ದೇಶದಲ್ಲಿ ಕಾವಲುಂಡನ್ನು ಇರಿಸಿದನು. ಹೀಗೆ ಅರಾಮ್ಬರು ಅವನ ಸೇವಕರಾಗಿ ಅವನಿಗೆ ಕಪ್ಪು ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು. 7 ದಾವೀದನು ಹದರಜರನ ಸೇವಕರಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು. 8 ಇದಲ್ಲದೆ ದಾವೀದನು ಹದರಜರನ ಟಿಫತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೋಲೋಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ಯೆಯನ್ನೂ ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿದನು. 9 ದಾವೀದನು ಚೋಬದ ಅರಸನಾದ ಹದರಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು. 10 ತೋವಿಗೂ ಹದರಜನಿಗೂ ವಿರೋಧವಿತ್ತು. ದಾವೀದನು ಹದರಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ಯೆಗಳನ್ನು ತಂದನು. 11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಬರು, ಮೋವಾಬ್ಬರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ತರು ಎಂಬೀ ಸುತ್ತಲಿನ

ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಸ್ಥಿಸಿದನು. 12 ಇದಲ್ಲದೆ ಚೆರೂಯಳ ಮಗನಾದ ಅಬ್ದೆಯು ಉಪ್ಪಿನ ತಗ್ಗಿನಲ್ಲಿ ಎದೋಮ್ಕರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು. 13 ದಾವೀದನು ಎದೋಮಿನಲ್ಲಿ ಕಾಲಬಿಡುಗಡೆಗಳನ್ನಿರಿಸಿದನು. ಎದೋಮ್ಕರಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು. 14 ದಾವೀದನು ಇಸ್ರಾಯೇಲರಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು. 15 ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲಾದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು. 16 ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ರಾತಾರನೂ ಅವನ ಯಾಜಕರಾಗಿದ್ದರು. ಶಬ್ದನು ಲೇವಿಕನ 17 ಯೆಹೋಯಾದನ ಮಗನಾದ ಬೆನಾಯನು, ಕೆರೇತ್ ಮತ್ತು ಪೆಲೇತ್ ಎಂಬ ಕಾವಲುಬಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

19 ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು. 2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತ್ಯತೋಡದಲ್ಲಿಿದ್ದ ಹಾನೂನನನ್ನು ಸಂತ್ಯಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತ್ಯಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು. 3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತ್ಯಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು. 4 ಅದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು. 5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿಯೇ ಅನಂತರ ಬನ್ನಿರಿ” ಎಂದು ಹೇಳಿಸಿದನು. 6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಬೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು. 7 ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು. 8 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು. 9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವೃಹತ್‌ಪಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು. 10 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಅರಿಸಿಕೊಂಡು, ಅವರನ್ನು ಅರಾಮ್ಕರಿಗೆ ವಿರೋಧವಾಗಿ ನಿಲ್ಲಿಸಿದನು. 11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ದೆಯ ವಶಕ್ಕೆ ಕೊಟ್ಟು ಅವನಿಗೆ, 12 “ಅರಾಮ್ಕರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನನ್ನನ್ನು ಸೋಲಿಸುವಂತೆ ಕಂಡರೆ ನಾನು ನನ್ನ ಸಹಾಯಕ್ಕೆ ಬರುವೆನು. 13 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ

ವಿರುದ್ಧವಾಗಿ ಕಳುಹಿಸಿದನು. 14 ಯೋವಾಬನೂ ಅವನ ಜನರೂ ಅರಾಮ್ಕರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಕರು ಓಡಿಹೋದರು. 15 ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ದೆಯು ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು. 16 ಅರಾಮ್ಕರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೇಟ್ ನದಿಯ ಆಚೆಯಲ್ಲಿದ್ದ ಅರಾಮ್ಕರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು. 17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೋದನ್ ಹೊಳೆಯನ್ನು ದಾಟಿ, ಅರಾಮ್ಕರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೋಸ್ಕರ ವೃಹತ್‌ಪಟ್ಟಿದನು. 18 ಅರಾಮ್ಕರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಕರ ಎಳಸಾಬೀರ ರಥಗಳನ್ನು ಹಾಳುಮಾಡಿ, ನಲ್ಲತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು. 19 ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಕರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲಿಲ್ಲ.

20 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. 2 ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕಕ್ಕೆ. ಅದರಲ್ಲಿಯೇ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು. 3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲ್ಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು. 4 ಅನಂತರ ಫಿಲಿಷ್ಟಿಯರ ಸಂಘಟನೆಗಳಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆ ಎಂಬುವವನು ರೆಫಾಯನಾದ ಸಿಬ್ಬೆ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. 5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾರೋರನ ಮಗನಾದ ಎಲ್ಲಾನಾನನು ಗ್ರೀಷಿಯನಾದ ಗೊಲ್ಲಾತನ ತಮ್ಮನಾದ ಲಕ್ಕೀಯನನ್ನು ಕೊಂದನು. ಲಕ್ಕೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. 6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. 7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. 8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

21 ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು. 2 ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಪಡೆಯಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. 3 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು. 4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ

ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು. 5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ. 6 ಅರಸನ ಅಪ್ಪಣೆಯು ಯೋವಾಬನಿಗೆ ಅಪ್ಪಣೆಯಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮಿನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ. 7 ಜನಗಣತಿ ಮಾಡಿದ್ದು ದೇವರಿಗೆ ಕಟ್ಟಿದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು. 8 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಮುಚ್ಚಿ” ಎಂದು ದೇವರನ್ನು ಪ್ರಾರ್ಥಿಸಿದನು. 9 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ, 10 ಯೆಹೋವನು ಇಂತನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರವುದೇಬೇಕೋ ಅರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು. 11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ, 12 ‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಅರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಅಲೋಚಿಸಿ ಹೇಳು” ಎಂದು ಹೇಳಿದನು. 13 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬಿಡುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬಿಡುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. 14 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. 15 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿಕ್ಕಾಗಿ ಯೆಹೋವನು ಅದನ್ನು ಕಂಡು ಆಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. 16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಚಿತಟ್ಟನ್ನು ಹೊದ್ದುಕೊಂಡು ಬೊರಲ ಕುದ್ದರು. 17 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು. 18 ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು. 19 ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು. 20 ಆಪ್ತರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು. 21 ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು. 22 ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಿಯೆ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು. 23 ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು

ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು. 24 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಿಯೆಗೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಿಯೆವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. 25 ದಾವೀದನು ಆ ಭೂಮಿಗೋಸ್ಕರ ಅವನಿಗೆ ಅರುನೂರು ಶೇಕಲ್ ಬಂಗಾರವನ್ನು ಕೊಟ್ಟನು. 26 ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ, 27 ಕತ್ತಿಯನ್ನು ಬರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. 28 ಮೊದಲೇ ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. 29 ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು. 30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

22 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು. 2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು. 3 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ, 4 ಲೆಕ್ಕವಿಲ್ಲದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋಸ್ತರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು. 5 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು. 6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು. 7 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. 8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡೆಸಿದವನೂ ಆಗಿರುತ್ತೀ. ನೀನು ನನ್ನದಿರಲಿಲ್ಲ. ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. 9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತೃಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು. 10 ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’. 11 ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು

ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ. 12 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಅಳುವುದಕ್ಕೆ ನಿನ್ನನ್ನು ನೇಮಿಸಲಿ. 13 ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. 14 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು. 15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ, 16 ಬಡಗಿಗಳೂ, ಬಂಗಾರ, ಬೆಳ್ಳಿ ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನನ್ನೊಂದಿಗಿರುತ್ತಾರೆ. ಆತರನ್ನು ಎಣಿಸಲು ಸಾಧ್ಯವಿಲ್ಲ ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ" ಎಂದು ಹೇಳಿದನು. 17 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವಿದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು. 18 ಆತನು ಅವರಿಗೆ, "ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ. 19 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ ದೇವರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ" ಎಂದು ಹೇಳಿದನು.

23 ದಾವಿದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು. 2 ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು. 3 ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು. 4 ದಾವಿದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು, 5 ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು. 6 ಇದಲ್ಲದೆ ದಾವಿದನು ಲೇವಿಯ ಸಂತಾನದವರಾದ ಗೇಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು. 7 ಗೇಷೋನ್ಯರ ಮೂಲಪುರುಷರು ಲದ್ವಾನ್ ಮತ್ತು ಶಿಮ್ಮೀ ಎಂಬವರು. 8 ಲದ್ವಾನನಿಗೆ ಪ್ರಧಾನನಾದ ಯೆಹಿಯೇಲ್, ಜೆತಾನ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು. 9 ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ವಾನ್ಯರ ಗೋತ್ರ ಪ್ರಧಾನರು. 10 ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು. 11 ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ಎಣಿಸಲ್ಪಟ್ಟಿದ್ದರು. 12 ಕೆಹಾತನಿಗೆ ಅಮ್ರಾಮ್, ಇಬ್ಜಾರ್, ಹೆಬ್ರೋನ್ ಮತ್ತು ಉಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು. 13 ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ

ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಅಶೀರ್ವದಿಸುವವರೂ ಆಗಿದ್ದರು. 14 ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು. 15 ಮೋಶೆಯ ಮಕ್ಕಳು ಗೇಷೋಮ್ ಮತ್ತು ಎಲೀಯೆಜರ್ ಎಂಬವರು. 16 ಪ್ರಧಾನನಾದ ಶೆಲೋಮೋನನು ಗೇಷೋಮನ ಮಗನು. 17 ಪ್ರಧಾನನಾದ ರೆಹಬ್ಬಿ ಎಲೀಯೆಜರನ ಮಗನು. ಎಲೀಯೆಜರನಿಗೆ ಬೇರೆ ಮಕ್ಕಳಿರಲಿಲ್ಲ, ಆದರೆ ರೆಹಬ್ಬಿನಿಗೆ ಅನೇಕ ಮಕ್ಕಳಿದ್ದರು. 18 ಪ್ರಧಾನನಾದ ಶೆಲೋಮೋತನು ಇಬ್ಜಾರನ ಮಗ. 19 ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. 20 ಉಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಟೀಯನು ಎರಡನೆಯವನು. 21 ಮೆರಾರೀಯ ಮಕ್ಕಳು ಮಕ್ಕೀ ಮತ್ತು ಮೂಷೀ ಎಂಬವರು. ಮಕ್ಕೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್. 22 ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಚ್ಚು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. 23 ಮೂಷೀಗೆ ಮಕ್ಕೀ, ಏದರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು. 24 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು. 25 ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ, 26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವಿದನು ಈ ಪ್ರಕಾರ ಆಜ್ಞೆ ವಿಧಿಸಿದನು. 27 ದಾವಿದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು. 28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಗಳಿಗೆ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ, 29 ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋಡಿಕೊಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನಿದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ, 30 ಪ್ರತಿದಿನ ಸ್ವಾತಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ 31 ಸುತ್ತಾ ದಿನ, ಅಮಾಮಾಸ್ಸೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ. 32 ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.

24 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು. 2 ನಾದಾಬ್ ಮತ್ತು ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು. 3 ದಾವಿದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೇಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. 4 ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು

ಎಂಟು ವರ್ಗಗಳನ್ನಾಗಿಯೂ ಮಾಡಿ, 5 ಈ ವರ್ಗಗಳ ವಿಷಯವಾಗಿ ಚೀಟಿ ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು. 6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯರ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ರಾತಾರನ ಮಗನಾದ ಅಹೀಮೇಲಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. 7 ಮೊದಲನೆಯ ಚೀಟಿ ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ, 8 ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೋಮೀಮನಿಗೆ, 9 ಐದನೆಯದು ಮಲ್ಕಿಯನಿಗೆ, ಆರನೆಯದು ಮಿಯ್ಯಾಮೀನನಿಗೆ, 10 ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, 11 ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, 12 ಹನ್ನೊಂದನೆಯದು ಎಲ್ಲಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, 13 ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ, 14 ಹದಿನೈದನೆಯದು ಬಿಲ್ಯನಿಗೆ, ಹದಿನಾರನೆಯದು ಇಮ್ಮೇರನಿಗೆ, 15 ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಜ್ಜೇಚನಿಗೆ, 16 ಹತ್ತೊಂಬತ್ತನೆಯದು ಪೆತಹ್ಪನಿಗೆ, ಇಪ್ಪತ್ತನೆಯದು ಯೆಹಜ್ಜೇಲನಿಗೆ, 17 ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ, 18 ಇಪ್ಪತ್ತ ಮೂರನೆಯದು ದೇಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಜನಿಗೆ ಬಿದ್ದಿತು. 19 ಆರೋನ್ಯರ ಈ ವರ್ಗ ಕ್ರಮದಿಂದ ಯೆಹೋವನ ಅಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. 20 ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹೋವನು. 21 ರೆಹಬ್ಬನ ಸಂತಾನದವರಲ್ಲಿ ಇಷೀಯನೂ, 22 ಇಬ್ರಾಹರ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು. 23 ಹೆಬ್ರೋನ ಸಂತಾನದವರಲ್ಲಿ ಯೆರೀಯನು ಪ್ರಧಾನರು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು, 24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ತಾಮೀರನೂ, 25 ಮೀಕನ ತಮ್ಮನಾದ ಇಷೀಯನ ಸಂತಾನದವರಲ್ಲಿ ಚೆಕಯನು ಪ್ರಧಾನರು. 26 ಮೆರಾರೀಯ ಮಕ್ಕಳ ಮಕ್ಕಳ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯೂಜಾನ್ ವಂಶದವನು ಬೆನೋ. 27 ಮೆರಾರೀಯ ಸಂತಾನದವರಲ್ಲಿ ಯಾಜ್ಜ, ಬೆನೋ, ಶೋಹಮ್, ಜಕ್ರೂ ಮತ್ತು ಇಬ್ರೀ ಇವರೇ. 28 ಮಕ್ಕೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು. 29 ಕೀಷನಿಂದ ಯೆರಹೇಲನು ಹುಟ್ಟಿದನು. 30 ಮೂಷೀಯನ ಮಕ್ಕಳ ಮಕ್ಕಳ, ಐದೇ ಮತ್ತು ಯೆರೀಮೋತ್ ಎಂಬುವವರು. 31 ಇವರಲ್ಲಿ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೇಲಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.

25 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಪ್ಪ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ, 2 ಆಸಾಪ್ಪರಲ್ಲಿ ಜಕ್ರೂ, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ

ಆಸಾಫನ ಸಹಾಯಕರು. 3 ಯೆದುತೂನ್ಯರಲ್ಲಿ ಗೆದಲ್ಯ, ಚೀರೀ, ಯೆಶಾಯ, ಶಿಮ್ಮೀ, ಹಪ್ಪ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು. 4 ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್, ಹನಾನೀ, ಎಲೀಯಾತ್, ಗಿದ್ವಲ್ಲಿ, ರೋಮಮ್ಬಿಯೆಜ್, ಯೆಷೈಕಾಪ, ಮಲ್ಕೋತಿ, ಹೋತೀರ್ ಮತ್ತು ಮಹಜೀಯೋತ್. 5 ಇವರೆಲ್ಲರೂ ಅರಸನ ದರ್ಶನದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗಿ ಮಾಡುವೆನು” ಎಂಬುದಾಗಿ ಗಾನ್ಯನ ಮಾಡಿದ್ದನು. ಆದರೆತಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು. 6 ದೇವರಾದ ಯೆಹೋವನ ಅಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ಯ ಹೇಮಾನರು ಅರಸನ ಸೇವೆಯಲ್ಲಿದ್ದರು. 7 ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು. 8 ಇವರಲ್ಲಿ ಹಿರಿಯರು, ಕಿರಿಯರು, ಗುರುತಿಪ್ಪರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು. 9 ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಪ್ಪನಾದ ಯೋಸೇಫನು. ಎರಡನೆಯವನು ಗೆದಲ್ಯ ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು. 10 ಮೂರನೆಯವನು ಜಕ್ರೂ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 11 ನಾಲ್ಕನೆಯವನು ಇಬ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 12 ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 13 ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 14 ಏಳನೆಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 15 ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 16 ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 17 ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 18 ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 19 ಹನ್ನೆರಡನೆಯವನು ಹಪ್ಪ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 20 ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 21 ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 22 ಹದಿನೈದನೆಯವನು ಯೆರಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 23 ಹದಿನಾರನೆಯವನು ಹನನ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 24 ಹದಿನೇಳನೆಯವನು ಯೆಷೈಕಾಪ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 25 ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 26 ಹತ್ತೊಂಬತ್ತನೆಯವನು ಮಲ್ಕೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 27 ಇಪ್ಪತ್ತನೆಯವನು ಎಲೀಯಾತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 28 ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 29 ಇಪ್ಪತ್ತೆರಡನೆಯವನು ಗಿದ್ವಲ್ಲಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 30 ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 31 ಇಪ್ಪತ್ತನಾಲ್ಕನೆಯವನು

ರೋಮಮ್ಮಿಯೆಚ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

26 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೇಲೈವ್ ಎಂಬವನು, ಕೋರೆಯನ ಮಗ ಹಾಗೂ ಅಸಾಫನ ಮೊಮ್ಮಗ. 2 ಮೆಷೇಲೈವನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ನನು ಮೂರನೆಯವನು, ಯೆತ್ಸಿಯೇಲನು ನಾಲ್ಕನೆಯವನು. 3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನ್ನೆ ಏಳನೆಯವನು. 4 ಓಬೇದದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತೇಲನು ಐದನೆಯವನು, 5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯಲ್ತೈಯು ಎಂಟನೆಯವನು. ಓಬೇದದೋಮನು ದೇವರ ಅಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ. 6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. 7 ಅವರು ಯಾರಿಂದರೆ: ಒತ್ತೀ, ರೆಫಾಯೀಲ್, ಓಬೇದ್ ಮತ್ತು ಎಲ್ಯಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು. 8 ಇವರೆಲ್ಲರೂ ಓಬೇದದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು. 9 ಮೆಷೇಲೈವನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು. 10 ಮರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಪ್ತು ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು. 11 ಹೀಲಿಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು. 12 ಈ ದ್ವಾರಪಾಲಕ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಅಲಯದಲ್ಲಿ ಸೇವೆಮಾಡುವವರಾಗಿದ್ದರು. 13 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು. 14 ಪೂರ್ವ ದಿಕ್ಕಿನ ಕಾವಲಿಗೆ ಚೀಟಿ ಶೆಲೈಮನು ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟಿ ಬಿದ್ದಿತು. 15 ಓಬೇದದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ, 16 ಶುಷ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲು ಅದರ ಸಮೀಪದಲ್ಲಿರುವ ಶಲ್ವೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶಲ್ವೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ. 17 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು, 18 ಪರ್ವತರಂಬ ಕಟ್ಟಡದಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ವತರನ್ನು ಇಬ್ಬರು ಕಾಯುತ್ತಿದ್ದರು. 19 ಕೋರಹೀಯರ ಮತ್ತು ಮರಾರೀಯರ ದ್ವಾರಪಾಲಕ ವರ್ಗಗಳು ಇವೇ. 20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು. 21 ಗೇಷೋಮನಿಗೆ ಹುಟ್ಟಿದ ಲದ್ನಾನ ಸಂತಾನದವರಾದ ಲದ್ನಾನ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು, 22 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಅಲಯದ ಭಂಡಾರಗಳನ್ನು ಕಾಯುವವರಾಗಿದ್ದರು. 23 ಅಮ್ರಾಮ್, ಇಚ್ಛಾರ್, ಹೆಬ್ರೋನ್ ಮತ್ತು ಉಜ್ಜೀಯೀಲ್, 24 ಇವರ ಸಂತಾನದವರಲ್ಲಿ ಗೇಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು. 25 ಎಲೆಯೆಚ್ಚರನ

ಮಗ ರೆಹಬ್ಯಾ, ರೆಹಬ್ಯಾ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಶ್ರೀ ಜಿಶ್ರೀಯನ ಮಗ ಶೆಲೋಮೋತನು. 26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವಿದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು. 27 ಇವರು ಯೆಹೋವನ ಅಲಯದ ವ್ಯವಸ್ಥೆಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು. 28 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ದೋರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. 29 ಇಚ್ಛಾರ್ಯರಲ್ಲಿ ಕೆನನ್ಯನು ಅವನ ಮಕ್ಕಳು ಲೆವೀಕೋದೊಳಗಿದ್ದರಿದ್ದರು. ಅವರು ಇಸ್ರಾಯೇಲ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು. 30 ಹೆಬ್ರೋನ್ಯರಲ್ಲಿ ಹಷಬ್ಬನೂ ಅವನ ಸಹೋದರರೂ ಯೋದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು. 31 ದಾವಿದನ ಅಳ್ಳಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು. 32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವಿದನು ರೂಬೆನ್, ಗಾಡ್ ಅರ್ಥಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

27 ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು. 2 ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೂಬ್ಬಾಮನು ಮೊದಲನೆಯ ವರ್ಗದ ನಾಯಕನು. 3 ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತಾಲ್ಕು ಸಾವಿರ. 4 ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಕೊತನಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತಾಲ್ಕು ಸಾವಿರ. 5 ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. 6 ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು. 7 ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬ್ದಿಬ್ಬನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಕು ಸಾವಿರ. 8 ಇಚ್ಛಾರ್ಯನಾದ ಶಮೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಕು ಸಾವಿರ. 9 ತೆಕೋವಿನ ಇಕ್ಲೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಕು ಸಾವಿರ. 10 ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ

ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 11 ಹುಷ ಊರಿನ ಜೆರಹೀಯನಾದ ಸಿಬ್ಬೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 12 ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 13 ನೆಟೋಫ ಊರಿನವನಾದ ಜೆರಹೀಯನಾದ ಮಹದೈಯ ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 14 ಎಫ್ರಾಯೀಮ್ ಕುಲದ ಪಿರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 15 ನೆಟೋಫ ಊರಿನವನಾದ ಒತ್ತೀಯೀಲನ ಸಂತಾನದವನಾದ ಹೆಲ್ವಿಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತಾಲ್ಪು ಸಾವಿರ. 16 ಇಸ್ರಾಯೇಲಿನ ಕುಲ ಪ್ರಭುಗಳು: ರೂಬೆನ್ಯರಲ್ಲಿ ಜಿತ್ರಿಯ ಮಗನಾದ ಎಲೀಯೆಜೆರನು; ಸಿಮಿಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಟನು; 17 ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಬ; ಆರೋನ್ಯರಲ್ಲಿ ಚಾದೋಕ್; 18 ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ರಾಕಾಯರ್ನಲ್ಲಿ ಮೀಕಾಯೀಲನ ಮಗನಾದ ಒಮಿ; 19 ಜೆಬುಲೂನ್ಯರಲ್ಲಿ ಓಬದ್ವನ ಮಗನಾದ ಇಷಾಯ; ನಫ್ತಾಲ್ಯರಲ್ಲಿ ಅಶ್ತೀಯೀಲನ ಮಗನಾದ ಯೆರೀಮೋತ್; 20 ಎಫ್ರಾಯೀಮ್ಯರಲ್ಲಿ ಅಜಜನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್; 21 ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜಕರ್ಯೊನ ಮಗನಾದ ಇದ್ದೀರ್; ಬೆನ್ಯಾಮೀನ್ಯರಲ್ಲಿ ಅಬ್ದೇರನ ಮಗನಾದ ಯಗಸೀಯೇಲ್; 22 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ. 23 ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಿಲ್ಲ. 24 ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಿಲ್ಲ. 25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರಾದರೇ: ಅರಸನ ಭಂಡಾರಗಳ ಮೇಲೆ ಅದಿಯೋಲನ ಮಗನಾದ ಅಜ್ಜಾವತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು, 26 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲಬನ ಮಗನಾದ ಎಜೀ, 27 ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಮ್ಮೀಯನಾದ ಜಬ್ದೀ, 28 ಎಣ್ಣೆ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ವಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಫ್, 29 ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ಟೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ದೈಯು ಮಗನಾದ ಶಾಫಾಟನು, 30 ಒಂಟಿಗಳ ಮೇಲೆ ಇಷ್ಠಾಯೀಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೋನೋತ್ಯನಾದ ಯೆಹೈಯ, 31 ಆಡುಕುರಿಗಳ ಮೇಲೆ ಹಗ್ಗೀಯನಾದ ಯಾಜೀಜ್. 32 ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಕೋನಿಯ ಮಗನಾದ ಯೆಹೋಯೀಲನು ರಾಜಪುತ್ರಪಾಲಕನೂ ಆಗಿದ್ದರು. 33 ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು. 34 ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ರತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಕಾರಿಯಾಗಿದ್ದನು.

28 ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಸಿಬಿಡಿದನು. 2 ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು. 3 ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಅಲಯವನ್ನು ಕಟ್ಟಬಾರದು’ ಎಂದು ಹೇಳಿದನು. 4 ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು. 5 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿಸುವುದಕ್ಕೋಸ್ಕರ ಆರಿಸಿಕೊಂಡನು. 6 ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಅಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು. 7 ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’ 8 ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು. 9 ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಪ್ತವಾಗಿ ತಳ್ಳಿಬಿಡುವನು. 10 ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈಯದಿಂದ ಕೆಲಸ ಮಾಡು” ಎಂಬುದೇ. 11 ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು. 12 ಇವನು ಯೆಹೋವನ ಅಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಸ್ಥಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ, 13 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಅಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು 14 ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು. 15 ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ, 16 ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ, 17 ಚೊಕ್ಕ

ಬಂಗಾರದ ಮುಳ್ಳು ಬೋಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ, 18 ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿಮಾಹನದ ನಕ್ಷೆಯನ್ನು ಕೊಟ್ಟನು. 19 ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನ ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು. 20 ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗಳೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಅಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ. ತೊರೆಯುವುದಿಲ್ಲ. 21 ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.

29 ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ. 2 ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶೀಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ. 3 ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಅಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ 4 ಮೂರು ಸಾವಿರ ತಲಾಂತು ಒರ್ಪೀರ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಅಲಯದ ಗೋಡೆಗಳನ್ನು ಹೊದಿಸಬೇಕು. 5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು. 6 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ 7 ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು. 8 ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಅಲಯದ ಭಂಡಾರಕ್ಕೋಸ್ಕರ ಗೇರ್ಹೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು. 9 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. 10 ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ. 11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವವೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು

ಆಳುವವನಾಗಿರುತ್ತೀ. 12 ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು. 13 ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ. 14 ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟಿದ್ದನ್ನೇ ನಿನಗೆ ಕೊಟ್ಟೆವು. 15 ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಯಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ. 16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಅಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ. 17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತವನ್ನು ಮೆಚ್ಚುವವನೂ ಆಗಿರುವೆಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ. 18 ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು. 19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು. 20 ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು. 21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಿಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಹುಪಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. 22 ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು. 23 ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು. 24 ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು. 25 ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು. 26 ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು. 27 ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲುತ್ತ ವರ್ಷ ಆಳಿದನು. 28 ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು. 29 ದಾವೀದನ ಪೂರ್ವೋತ್ತರಚಿತ್ತೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ

ವೃತ್ತಾಂತ. 30 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ,
ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

2 ಪೂರ್ವ

1 ದಾವೀದನ ಮಗನಾದ ಸೊಲೋಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಡ್ಯನಾಗುವಂತೆ ಅತೀರ್ವದಿ ಸಿ ನಡೆಸಿದನು. **2** ಆಗ ಸೊಲೋಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು. **3** ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು. **4** ದಾವೀದನು ದೇವರ ಮಂಜೂಷವನ್ನು ಕಿಯತ್ಕಾರೀಮಿನಿಂದ ತಾನು ಅದನ್ನರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಶಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು. **5** ಇದಲ್ಲದೆ ಹೂರನ ಮಗನಾದ ಊರಿಯು, ಈತನ ಮಗನಾದ ಬೆಬೇಲೇನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೋಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು. **6** ಆಗ ಸೊಲೋಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. **7** ಅದೇ ರಾತ್ರಿಯಲ್ಲಿ ದೇವರು ಸೊಲೋಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು **8** ಸೊಲೋಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ. **9** ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ. **10** ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ ಅಳುವುದಕ್ಕೂ ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು. **11** ಆಗ ದೇವರು ಸೊಲೋಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ ಧನವನ್ನೂ ಐಶ್ವರ್ಯವನ್ನೂ ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ. **12** ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು. **13** ಆನಂತರ ಸೊಲೋಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಶಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು. **14** ಅರಸನಾದ ಸೊಲೋಮೋನನು ರಥಗಳನ್ನೂ ರಾಕುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಕುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಶಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು. **15** ಅರಸನು ಯೆರೂಶಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು. **16** ಅರಸನಾದ ಸೊಲೋಮೋನನು ಕುದುರೆಗಳು ಐಗುಪ್ತ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು. **17** ರಥಕ್ಕೆ ಅರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ

ಕುದುರೆಗಳನ್ನೂ ಐಗುಪ್ತ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾವುರ ಅರಸರ ಮುಖಾಂತರವೇ ತರಿಸುತ್ತಿದ್ದರು.

2 ಸೊಲೋಮೋನನು ಯೆಹೋವನಿಗೋಸ್ಕರ ಒಂದು ಅಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು. **2** ಅದಕ್ಕಾಗಿ ಹೊರ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಅರುನೂರು ಮಂದಿ ಮೇಲ್ವಿಚಾರಕರನ್ನು ಸೊಲೋಮೋನನು ನೇಮಿಸಿದನು. **3** ಇದಲ್ಲದೆ, ಸೊಲೋಮೋನನು ದೂತರ ಮುಖಾಂತರವಾಗಿ ತೊರಿಸಿ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು. **4** ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಅಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಅಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ. **5** ನಾನು ಕಟ್ಟಿಸುವ ಅಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ. **6** ಆದರೆ ಆತನಿಗೋಸ್ಕರ ಅಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಅಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಅಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು! **7** ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದರಲ್ಲಿಯೂ, ಯೆರೂಶಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ. **8** ಲೆಬನೋನಿನಿಂದ ದೇವದಾರು ಮರಗಳನ್ನೂ ತುರಾಯ ಮರಗಳನ್ನೂ ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಅಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಅಳುಗಳ ಜೊತೆಯಲ್ಲಿ ನನ್ನ ಅಳುಗಳೂ ಇರುವರು. **9** ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು. **10** ಮರ ಕಡಿಯುವ ನಿನ್ನ ಅಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು. **11** ತೊರಿಸಿ ಅರಸನಾದ ಹೂರಾಮನು ಸೊಲೋಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.” **12** ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ. **13** ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ. **14** ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೊರಿಸವನು. ಅವನು ಬಂಗಾರ, ಬೆಳ್ಳಿ, ತಾಮ್ರ,

ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಕಡುಗಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನಿನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ 15 ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ. 16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪುಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು. 17 ಅಮೇಲೆ ಸೊಲೋಮೋನನು ತನ್ನ ತಂದೆಯಾದ ದಾವೀದನು ಮಾಡಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಅರುನೂರು ಮಂದಿ ಸಿಕ್ಕಿದರು. 18 ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಅರುನೂರು ಮಂದಿಯನ್ನೂ ನೇಮಿಸಿದನು.

3 ಸೊಲೋಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರಿಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು. 2 ಸೊಲೋಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. 3 ಸೊಲೋಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು. 4 ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೋಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು. 5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಹಲಗೆಗಳ ಮೇಲೆ ಖರ್ಬೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಳಿಗಳನ್ನು ಕೆತ್ತಿಸಿದನು. 6 ಅಮೂಲ್ಯವಾದ ರತ್ನದ ಕಲ್ಲುಗಳಿಂದ ಆಲಯವನ್ನು ಅಲಂಕರಿಸಿದನು. ಅದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು. 7 ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು. 8 ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಅರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು. 9 ಬಂಗಾರದ ಮೊಳಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. 10 ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು. 11 ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು. 12 ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.;

ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು. 13 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು. 14 ಸೊಲೋಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕೂಡಿಯನ್ನು ಹಾಕಿಸಿದನು. 15 ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು. 16 ಸೊಲೋಮೋನನು ಗರ್ಭಗೃಹದ ಸರಪಳಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಳಿಗಳಲ್ಲಿ ನೂರು ನೂರು ತಾಮ್ರದ ದಾಳಿಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು. 17 ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯದ್ದು ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.

4 ಇದಲ್ಲದೆ ಸೊಲೋಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು. 2 ಸೊಲೋಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. 3 ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ದಲ್ಪಟ್ಟಿದ್ದವು. 4 ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿದ್ದವು. 5 ಕಡಲಿನ ಪಾತ್ರೆಯ ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲವುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗಳ ನೀರು ಹಿಡಿಯುತ್ತಿತ್ತು. 6 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಕೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅದರೇ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು. 7 ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. 8 ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು. 9 ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು. 10 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. 11 ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೋಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು. 12 ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು, 13 ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಬೆ ಹಣ್ಣುಗಳು, ಪೀಠಗಳು, 14 ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ, 15 ಅದನ್ನು ಹೊರುವ

ಹನ್ನೆರಡು ಎರಕದ ಹೋರಿಗಳು, 16 ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾವಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಅಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪು ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು. 17 ಅರಸನು ಯೋರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ದನು. 18 ಹೀಗೆ ಸೊಲೊಮೋನನು ಮಾಡಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು. 19 ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು, 20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು, 21 ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು. 22 ಹಾಗೆಯೇ ಕತ್ತರಿಗಳನ್ನೂ ಬೋಗುಣಿಗಳನ್ನೂ ಧೂಪಾರತಿಗಳನ್ನೂ ಅಗ್ನಿಕ್ಷಿಪ್ತಿಗಳನ್ನೂ ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

5 ಹೀಗೆ ಸೊಲೊಮೋನನು ಯೆಹೋವನ ಅಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. 2 ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರಲ್ಲರನ್ನು, ಕುಲಾಧಿಪತಿಗಳಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು. 3 ಇಸ್ರಾಯೇಲರಲ್ಲರೂ ಏಕನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು. 4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು. 5 ಯಾಜಕರಾದ ಲೇವಿಯರು ಒಡಂಬಡಿಕೆಯ ಮಂಜೂಷವನ್ನು ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳನ್ನೂ ಹೊತ್ತುಕೊಂಡು ತಂದರು. 6 ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು. 7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು. 8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಅದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. 9 ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಅದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ. 10 ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಏಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇನ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೊಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು. 11 ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವೈತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು. 12 ಹಾಗೂ ಲೇವಿಯ ಗಾಯಕರಾದ ಅಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು. 13 ಮಂಜೂಷವನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ. 14 ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿದೆಯೆಂಬುದನ್ನು ಕೃಪೆಯನ್ನೂ ತೋರಿಸಬಿಲ್ಲ ದೇವರು ಒಬ್ಬರೂ ಇಲ್ಲ. 15 ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ,

ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಅಲಯದಲ್ಲಿ ತುಂಬಿಕೊಂಡಿತು. 14 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

6 ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ; 2 ಆದರೆ ನಾನು ನಿನಗೋಸ್ಕರ ಒಂದು ಅಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು. 3 ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಅತೀವರಸಿಸಿದನು. 4 ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ. 5 ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಏಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಅಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ಅಲಯ ಸ್ಥಾನವನ್ನಾಗಿ ಅರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಅರಿಸಿಕೊಂಡದ್ದೂ ಇಲ್ಲ. 6 ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಅಳುವುದಕ್ಕೋಸ್ಕರ ದಾವೀದನನ್ನೂ ಅರಿಸಿಕೊಂಡಿದ್ದೇನೆ’ ಎಂದು ಹೇಳಿದನು. 7 ಅದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಅಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. 8 ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಅಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ. 9 ಆದರೆ ನೀನು ಅಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಅಲಯವನ್ನು ಕಟ್ಟಿಸುವನು’ ಎಂದು ಹೇಳಿದನು. 10 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಅಲಯವನ್ನು ಕಟ್ಟಿಸಿದ್ದೇನೆ. 11 ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು. 12 ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು. 13 ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ, 14 ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿದೆಯೆಂಬುದನ್ನು ಕೃಪೆಯನ್ನೂ ತೋರಿಸಬಿಲ್ಲ ದೇವರು ಒಬ್ಬರೂ ಇಲ್ಲ. 15 ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ,

‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲ, ಅದನ್ನು ನೆರವೇರಿಸು.’ 17 ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ. 18 ಆದರೆ ದೇವರು ನಿಜವಾಗಿ ಮನುಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾದಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಅಲಯವು ನಿನಗೆ ಹೇಗೆ ಸಾಕಾರೀತು? 19 ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು. 20 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲೆರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು. 21 ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. 22 ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಅಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ, 23 ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬಿಡುಮಾಡಿ ಮುಯ್ಯಿತ್ತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು. 24 “ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಅಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಮಾಡಿದರೆ, 25 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು. 26 “ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗೆರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಅಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿ ಅದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವಾತಂತ್ರ್ಯ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. 28 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ, 29 ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಅಲಯದ ಕಡೆಗೆ ಕೈಯಿತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ, 30 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಿಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು. 31 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು. 32 “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ವಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಅಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ, 33

ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಅಲಯವು ಕಟ್ಟಲ್ಪಟ್ಟಿದ್ದೆಯೆಂದು ತಿಳಿದುಕೊಳ್ಳುವರು. 34 “ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಅಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ, 35 ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು. 36 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೊರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ಯಾಗ, 37 ತಾವು ನೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಅಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ, 38 ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಅಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ, 39 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು. 40 ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು. 41 ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ. 42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.

7 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಅಲಯದ ತುಂಬಾ ತುಂಬಿಕೊಂಡಿತು. 2 ಯೆಹೋವನ ತೇಜಸ್ಸು ಅಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು. 3 ಇಸ್ರಾಯೇಲರಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಅಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಿಗೆ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಪಟ್ಟ ನಮನ ಮಾಡಿದರು. 4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು. 5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು. 6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ

ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು. 7 ಸೊಲೊಮೋನನು ಯೆಹೋವನ ಅಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು. 8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಏಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿದುದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು. 9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡೆಸಿದನು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನೂ ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು. 10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವಿದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು. 11 ಸೊಲೊಮೋನನು ಯೆಹೋವನ ಅಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು. 12 ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಅಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೀನಿ. 13 ನಾನು ಆಕಾಶವನ್ನು ಮೆಳಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದ ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ, 14 ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. 15 ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು. 16 ನನ್ನ ನಾಮ ಮಹತ್ವ ಈ ಅಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೀನಿ; ನನ್ನ ದೃಷ್ಟಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ. 17 ನೀನು ನನ್ನ ತಂದೆಯಾದ ದಾವಿದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ, 18 ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವಿದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. 19 ಆದರೆ ನೀವು ದೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ, 20 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಅಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು. 21 ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಅಲಯವನ್ನೂ ಹೀಗೆಕೆ ಮಾಡಿದನು?’ ಎಂದು ಕೇಳುವರು. 22 ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಏಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಆಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಅಪತ್ಯನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.

8 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಅಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. 2 ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು. 3 ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು. 4 ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು. 5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಸೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು. 6 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು. 7 ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜಿಯ, ಹಿವಿಯ, ಯೆಬೂಸಿಯ, 8 ಮೊದಲಾದ ಅನ್ಯ ಜನಾಂಗಗಳನ್ನು ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟ ಕೆಲಸ ಮಾಡುವವರಾಗಿದ್ದಾರೆ. 9 ಆದರೆ ಸೊಲೊಮೋನನು ಬಿಟ್ಟ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. 10 ಈ ಇನ್ನೊಬ್ಬವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು. 11 ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಅದುದರಿಂದ ಇಸ್ರಾಯೇಲರ ಅರಸನಾದ ದಾವಿದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವಿದನಗರದಲ್ಲೊಪ್ಪದೆ, ತಾನು ಆತೆನಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು. 12 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ, 13 ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅವಮಾಘ್ನೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯೊಡನೆ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಅನಂದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. 14 ಇದಲ್ಲದೆ, ತನ್ನ ತಂದೆಯಾದ ದಾವಿದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವ್ಯಕ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ಸೇವದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವಿದ ಅಪ್ಪಣೆ ಇದೇ ಆಗಿತ್ತು. 15 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. 16 ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಅಲಯವು ಪೂರ್ಣಗೊಂಡಿತ್ತು. 17 ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಜ್ಜೋನ್ನೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು. 18 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾಮರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.

9 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ನಿಂದಿತ್ತು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. 20 ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರಗಳು ಬಂಗಾರದವುಗಳಾದವು. ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟಿಗಳ ಮೇಲೆ ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಮನಸ್ಸಿನಲ್ಲಿಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಇರಲಿಲ್ಲ. 21 ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ಸಂಭಾಷಿಸಿದಳು. 2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ತಾರ್ಕಿಕವಾಗಿ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದು ಇರಲಿಲ್ಲವಾದುದರಿಂದ ಎಲ್ಲಾ ವಾನರ, ನವಿಲು ಇವುಗಳನ್ನು ತರುತ್ತಿದ್ದವು. 22 ಈ ಪ್ರಕಾರ ಅರಸನಾದ ಪ್ರಶ್ನೆಗಳಿಗೆ ಉತ್ತರಕೊಟ್ಟನು. 3 ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. 23 ಭೂರಾಜಬೆರ್ರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು. 24 ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣೆಗಳು, ಶಸ್ತ್ರಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೆಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. 25 ಸೊಲೊಮೋನನು ಅಪ್ರಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು. 26 ಅವನು ಯೂಫ್ರಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು. 27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳ್ಳಿಯು ವಾತು ಮರಗಳಂತೆ ಹೇರಳವಾಗಿದ್ದವು. 28 ಸೊಲೊಮೋನನಿಗೋಸ್ಕರ ಐಗುಪ್ತದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು. 29 ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿವರಣಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶನಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ. 30 ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು. 31 ಅನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಯಾಮನು ಅರಸನಾದನು.

10 ರೆಹಬ್ಯಾಮನು ಶತೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು. 2 ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು. 3 ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಯಾಮನ ಬಳಿಗೆ ಹೋಗಿ, 4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು. 5 ಅದಕ್ಕೆ ರೆಹಬ್ಯಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು. 6 ಆಗ ಅರಸನಾದ ರೆಹಬ್ಯಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು. 7 ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು. 8 ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯಾವನಸ್ಕರನ್ನು ಕರೆಯಿಸಿದನು. 9 “ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ

ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. 10 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ. 11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರೆಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು. 12 ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಯಾಮನ ಅಪ್ಪಡೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು. 13 ಅರಸನಾದ ರೆಹಬ್ಯಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. 14 ಯೌವನರ್ದರ ಆಲೋಚನೆಗಳುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರೆಡೆಗಳಿಂದ ದಂಡಿಸುವೆನು” ಎಂದು ನುಡಿದನು. 15 ಅರಸನು ಜನರ ಮಾತನ್ನು ಕೇಳಿದ ಹೊದಿದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟಿನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರೆವೇರಿತು. 16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರಲ್ಲಿರುವ ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು. 17 ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಯಾಮನ ಅಧೀನದಲ್ಲಿದ್ದರು. 18 ರೆಹಬ್ಯಾಮನು ಬಿಟ್ಟೇಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಯಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು. 19 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.

11 ರೆಹಬ್ಯಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು. 2 ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನೆಂದರೆ, 3 “ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಯಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರಲ್ಲಿಗೂ, 4 ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು” ಎಂಬ ಯೆಹೋವನ ವಾಕ್ಯವುಂಟಾಗಿ ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು. 5 ರೆಹಬ್ಯಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು. 6 ಆ ಪಟ್ಟಣಗಳು ಯಾವುವೆಂದರೆ: ಬೆತ್ಲೆಹೇಮ್, ಏತಾಮ್, ತೆಕೋವ, 7 ಬೆತ್ಲೂಫ್, ಸೋಕೋ, ಅದುಲ್ಲಾಮ್, 8 ಗತ್ ಊರು, ಮಾರೆಷ, ಜಿಫ್ 9 ಅದೋರೈಮ್, ಲಾಕೀಫ್, ಅಜೇಕ, 10 ಬರ್ನೊಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು. 11 “ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ” ಎಂದು ಹೇಳಿದನು. 6 ಆಗ ಅರಸನೂ ಮತ್ತು ಇಸ್ರಾಯೇಲರ

ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು. 12 ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು. 13 ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು. 14 ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. 15 ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು. 16 ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು. 17 ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ 18 ರೆಹಬ್ಯಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ತತ್ಸಳನ್ನು ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀತ್ಯಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು. 19 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು. 20 ಅನಂತರ ಅವನು ಅಬ್ಬಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ಯೈ, ಜೀಜ, ಶೆಲೋಮೀತ್ ಎಂಬವರನ್ನು ಹೆತ್ತಳು. 21 ರೆಹಬ್ಯಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಬಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುಮತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುಮತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು. 22 ರೆಹಬ್ಯಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು. 23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

12 ರೆಹಬ್ಯಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು. 2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಯಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಏಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು. 3 ಸಾವಿರದ ಇನ್ನೂರು ರಥಗಳನ್ನೂ, ಅರುಮತ್ತು ಸಾವಿರ ಮಂದಿ ರಾಹತರನ್ನೂ, ಏಗುಪ್ತದಿಂದ ಅಸಂಖ್ಯರಾದ ಲೂಟಿ, ಸುಕ್ಕಿಯ, ಕೂಷ್ಠ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು, 4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು. 5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಯಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು. 6 ಆಗ ಅರಸನೂ ಮತ್ತು ಇಸ್ರಾಯೇಲರ

ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು. 7 ಯೆಹೋವನ ವಾಕ್ಯವು ಶೆವಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಘ್ರವಾಗಿ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ. 8 ಅದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಘ್ರವಾಗಿ ದಾಸರಾಗಬೇಕು” ಎಂದು ಹೇಳಿದನು. 9 ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ ರಾಜನಾದ ಶೀಶಕನು ಯೆಹೋವನ ಅಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. 10 ಅರಸನಾದ ರೆಹಬ್ಯಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು. 11 ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು. 12 ರೆಹಬ್ಯಾಮನು ತನ್ನನ್ನು ತಗ್ಗಿಸಿಕೊಂಡಿದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಯಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ. 13 ಅರಸನಾದ ರೆಹಬ್ಯಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ಲತೊಂದರೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. 14 ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು. 15 ರೆಹಬ್ಯಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆವಾಯ, ದರ್ಶಕನಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಯಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು. 16 ರೆಹಬ್ಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.

13 ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದರ ಅರಸನಾಗಿ, 2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬಿಯದ ಊರಿಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು. 3 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು. 4 ಆಗ ಅಬೀಯನು ಎಫ್ರಾಯೇಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ. 5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ? 6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿರುವ ನೆಬಾಬನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು. 7 ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೆಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಯಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು. 8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು

ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ? 9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಒಂದು ಎಳೆ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ. 10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ. 11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಗ್ರಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನೂ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನಿವಾದರೋ ಆತನನ್ನು ಬಿಟ್ಟವರು. 12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು. 13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು. 14 ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು. 15 ಅನಂತರ ಜನರು ಅರ್ಭಟಿಸಿದರು. ಅವರು ಅರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು. 16 ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು. 17 ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ. 18 ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸೆವಿಟ್ಟಿದ್ದರಿಂದ ಜಯಶಾಲಿಗಳಾದರು. 19 ಅಬೀಯನು, ಯಾರೊಬ್ಬಾಮನನ್ನು ಹಿಂದಿಟ್ಟು, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು. 20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು. 21 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. 22 ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋನಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.

14 ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು. 2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. 3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ

ಬಿಟ್ಟನು. 4 ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು. 5 ಯೆಹೂದರ ದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು. 6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದರಲ್ಲಿ ಕೋಟಿ ಕೊತ್ತುಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. 7 ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಬೆನ್ನಾಗಿ ಕಟ್ಟಿ ಮುಗಿಸಿದರು. 8 ಅಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಬೇಡ್ಡ ಹಿಡಿದವರೂ ಬಿಲ್ಕುಗಾರರೂ ಅದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ನಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು. 9 ಕೂಷ್ಠನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು. 10 ಅಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಜೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು. 11 ಅಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸೆಬಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆಲ್ಲಾ, ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದರು ಗೆಲ್ಲಬಾರದು” ಎಂದು ಮೊರೆಯಡಲು. 12 ಯೆಹೋವನು ಕೂಷ್ಠನನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು. 13 ಕೂಷ್ಠನು ಸೋತು ಓಡಿಹೋದಾಗ ಅಸನೂ ಅವನ ಜನರೂ ಗಿರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು. 14 ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗಿರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅಸನಿಗೆ ದೊಡ್ಡ ಕೊಳ್ಳೆ ಸಿಕ್ಕಿತು. 15 ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.

15 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು. 2 ಅವನು ಅಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಅಸನೇ, ಎಲ್ಲಾ ಯೆಹೂದರ ಬೆನ್ನಾಮೀನ ಕುಲಗಳವರೇ, ಕಿವಿಗೊಡಿದಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು. 3 ಆಗ ಇಸ್ರಾಯೇಲಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ. 4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು. 5 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. 6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು. 7 ನಿವಾದರೋ ಸ್ಥಿರಚಿತ್ತರಾಗಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ

ಫಲ ಸಿಕ್ಕುವುದು” ಎಂದು ಹೇಳಿದನು. 8 ಅಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದರ, ಬೆನ್ನಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು. 9 ಆ ಮೇಲೆ ಅಸನು ಎಲ್ಲಾ ಯೆಹೂದರ ಬೆನ್ನಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದರ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು. 10 ಅವರು ಅಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು. 11 ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು. 12 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಂದೊಂದಿಗೇ ಮಾಡಿದರು. 13 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು 14 ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು. 15 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು. 16 ಅರಸನಾದ ಅಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಅಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿಡ್ಲೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು. 17 ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿಯೂ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಅಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತವಾಗಿ ನಡೆದುಕೊಂಡನು. 18 ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರಗಳನ್ನೂ ದೇವಾಲಯದಲ್ಲಿ ತಂದಿಟ್ಟನು. 19 ಅಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.

16 ಅಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಅಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮು ಕೋಟೆಯನ್ನು ಭದ್ರಪಡಿಸಿದನು. 2 ಆಗ ಅಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿಯೆ ಅರಾಮ್ನ ಅರಸನಾದ ಬೆನ್ನದನಿಗೆ ಕಳುಹಿಸಿ 3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು. 4 ಬೆನ್ನದನು ಅರಸನಾದ ಅಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯೋನ್, ದಾನ್, ಅಬೇಲೆಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು. 5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮುಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು. 6 ಅನಂತರ ಅರಸನಾದ ಅಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮು ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ

ತೆಗೆದುಕೊಂಡು ಹೋಗಿ ಗೆಬ, ಮಿಚ್ಚ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. 7 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಆರಾಮ್ಯರ ಅರಸನನ್ನು ಆಶ್ರಯಿಸಿಕೊಂಡಿದ್ದರಿಂದ ಆರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು. 8 ಕೂಷ್ಕ ಹಾಗೂ ಲಾಬ್ಬರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡಿದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು. 9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳ ಇದ್ದೇ ಇರುತ್ತವೆ” ಎಂದು ಹೇಳಿದನು. 10 ಆಸನ ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಖರೀದಿಸಿದನು. 11 ಆಸನ ಪೂರ್ವೋತ್ತರಭಿತ್ತಿಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ. 12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು. 13 ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು. 14 ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವಿದನಗರದಲ್ಲಿ ತೆಗೆಸಿದ ಸಮಾಧಿಯಲ್ಲಿ ಇಟ್ಟರು. ಹೋಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.

17 ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರದುರ ಪ್ರಬಲನಾಗಿದ್ದನು. 2 ಅವನು ಯೆಹೂದರ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು. 3 ಇವನು ಬಾಳೇ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವಿದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು. 4 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. 5 ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದರಿಂದ ಇವನ ಧನ ಘನತೆಗಳು ಹೆಚ್ಚಾದವು. 6 ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿಯೂ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು. 7 ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಯೋಲ್, ಒಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು. 8 ಇವರ ಜೊತೆಯಲ್ಲಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. 9 ಇವರ ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು. 10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ. 11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪಪನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು

ಟಿಗರುಗಳನ್ನೂ ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು. 12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. 13 ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು. 14 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ವೈ; 15 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್; 16 ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿತ್ತಿಯನ ಮಗನಾದ ಅವಸ್ತ; 17 ಬೆನ್ಯಾಮೀನ್ಯರಲ್ಲಿ ಬಿಲ್ಲುಸೂಟಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ; 18 ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು. 19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.

18 ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಿಸ್ತಿಕೆಯನ್ನು ಮಾಡಿಕೊಂಡನು. 2 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾಯೀಕ್ಸೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು. 3 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು. 4 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು. 5 ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. 6 ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು. 7 ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಮನ ಮಗನಾದ ಮೀಕಾಯಾಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು. 8 ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಮನ ಮಗನಾದ ಮೀಕಾಯಾಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು. 9 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಅಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು. 10 ಅವರಲ್ಲಿ ಕೆನಾನನ ಮಗನಾದ ಜಿಡಿಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು. 11

ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. 12 ಇತ್ತ ಮೀಕಾಯಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು. 13 ಅದಕ್ಕೆ ಮೀಕಾಯಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು. 14 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು. 15 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹಸಿರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು. 16 ಆಗ ಅವನು, “ಇಸ್ರಾಯೇಲರಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚರಿದ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು. 17 ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಿಲ್ಲವೋ?” ಎಂದನು. 18 ಅದಕ್ಕೆ ಮೀಕಾಯಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸ್ಥಿತ್ಯುಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು. 19 ಯೆಹೋವನು ತನ್ನ ಹತ್ತಿರ ನಿಂತವರನ್ನು ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಿಲ್ದಿರಿ’” ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು. 20 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, “ನಾನು ಹೋಗಿ ಅವನನ್ನು ಪ್ರೇರೇಪಿಸುವೆನು” ಎಂದಿತು. “ಹೇಗೆ ಪ್ರೇರೇಪಿಸುವಿ?” ಎಂದು ಯೆಹೋವನು ಕೇಳಲು, 21 ಅದು, “ನಾನು ಅಸತ್ಯವನ್ನಾದುವ ಅತ್ಯವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು” ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು. 22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾದುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು. 23 ಆಗ ಕೆನಾನನ ಮಗನಾದ ಚಿಡ್ಡಿಯನು ಮೀಕಾಯಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು. 24 ಅದಕ್ಕೆ ಮೀಕಾಯಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು. 25 ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಅಮೋನಿನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ. 26 ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು. 27 ಮೀಕಾಯಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು. 28 ಇಸ್ರಾಯೇಲರ ಅರಸನೂ ಹಾಗೂ ಯೆಹೂದರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು. 29 ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ

ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು. 30 ಅರಾಮ್ವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೆ ಗುರಿಯಿಡಿ” ಎಂದು ಆಜ್ಞಾಪಿಸಿದ್ದನು. 31 ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು. 32 ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. 33 ಅರಾಮ್ವರ ಒಬ್ಬ ಸೈನಿಕನು ಗುರಿಯಡೆದ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು. 34 ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ವರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತವಾನಾದಾಗ ಅವನು ಸತ್ತನು.

19 ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು. 2 ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹೆಗ್ಗಾರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ. 3 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು. 4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷಣದಿಂದ ಎಫ್ರಾಯೇಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪುತ್ರಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು. 5 ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು. 6 ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ. 7 ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು. 8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು. 9 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ, 10 ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ. 11

ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಫಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬ್ದನ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧೈರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

20 ಇದಾದ ಮೇಲೆ ಮೋವಾಬ್ದರೂ ಅಮ್ಮೋನಿಯರೂ ಹಾಗೂ ಮೆಗೊನ್ನರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

2 ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗದಿ’ ಎನಿಸಿಕೊಳ್ಳುವ ಹಜಜೋರ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು. 3 ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದರಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು. 4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು. 5 ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು, 6 “ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನೂ ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ? 7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ? 8 ಅವರು ಈ ದೇಶದಲ್ಲಿ ನೆಲೆಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು. 9 ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಅಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ವ ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ. 10 ಈ ಅಮ್ಮೋನಿಯರನ್ನೂ ಮೋವಾಬ್ದರನ್ನೂ ಸೇರಿಯೇ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಏಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ. 11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ. 12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು. 13 ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು. 14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ನನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಅತ್ಯವು ಬಂದಿತು. 15 ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ. 16 ನಾಳೆ ಬೆಳಿಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಜ್ಜೇಬ್ ಗಟ್ಟಿದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ. 17 ಈ ಸಮೂಹದೊಂದಿಗೆ ನೀವು

ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು. 18 ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು. 19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ತರದಿಂದ ತೀರ್ಪಿಸಿದರು. 20 ಅವರು ಮರುದಿನ ಬೆಳಿಗ್ಗೆ ಎದ್ದು ತೆರೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸೆವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು. 21 ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು. 22 ಅವರು ಉತ್ತಮ ಧ್ವನಿಯಿಂದ ತೀರ್ಪಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ದರನ್ನೂ ಸೇರಿಯೇ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು. 23 ಅಮ್ಮೋನಿಯರೂ, ಮೋವಾಬ್ದರೂ ಸೇರಿಯೇ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು. 24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ. 25 ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು. 26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ. 27 ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು. 28 ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು. 29 ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು. 30 ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು. 31 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಪಿಯ ಮಗಳಾದ ಅಜೂಬಳಿಂಬಾಕೆಯು ಅವನ ತಾಯಿ. 32 ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು. 33 ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ. ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ. 34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೆಹೂವಿನ ವೃತ್ತಾಂತದಲ್ಲಿ ಬರೆಯಲಾಗಿದೆ. 35

ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಜನೊಡನೆ ಒಡಬಂಧಿಕೆ ಮಾಡಿಕೊಂಡನು. 36 ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಡಬಂಧಿಕೆ ಮಾಡಿಕೊಂಡು ಅವುಗಳನ್ನು ಎಜ್ಞೋನ್ ಗೆಬೆರನಲ್ಲಿ ಕಟ್ಟಿಸಿದರು. 37 ಆಗ ಮಾರೋಷಾ ಊರಿನ ದೋದಾವಾಹುವಿನ ಮಗನಾದ ಎಲೀಯಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಜನೊಡನೆ ಒಡಬಂಧಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

21 ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು. 2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಟಿ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು. 3 ಇವರ ತಂದೆಯು ಇವರಿಗೆ ಯೆಹೂದರ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು. 4 ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು. 5 ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. 6 ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 7 ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಬಂಧಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. 8 ಯೆಹೋರಾಮನ ಕಾಲದಲ್ಲಿ ಎದೋಮ್ಕರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು. 9 ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೋರ್ಡನ್ ಹೊಳೆಯನ್ನು ದಾಟಿದನು. ಎದೋಮ್ಕರು ಬಂದು ಅವನನ್ನು ಸುತ್ತುಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. 10 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಕರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು. 11 ಅವನು ಯೆಹೂದರ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸರ್ವಾಗದಿಂದ ತಪ್ಪಿಸಿದನು. 12 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಅಸನ ಮಾರ್ಗದಲ್ಲಿ ನಡೆಯಲಿಲ್ಲ; 13 ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ. 14 ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮತ್ತುಳನ್ನೂ ಆಸ್ತಿಪಾಸ್ತಿ ಸರ್ವಸ್ವವನ್ನೂ

ಮಹಾ ಅಪತ್ತಿಗೆ ಗುರಿಮಾಡುವನು. 15 ನಿನಗಾದರೂ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು. 16 ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು. 17 ಅವರು ಯೆಹೂದರ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ. 18 ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು. 19 ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ. 20 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

22 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಜನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದರ ಅರಸನಾದ ಯೆಹೋರಾಮನ ಮಗ ಅಹಜ್ಜನು ಅರಸನಾದನು. 2 ಅಹಜ್ಜನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಪ್ಪಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ. 3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು. 4 ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು. 5 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಕರ ಅರಸನಾದ ಹಜಾಕಿಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಕರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು. 6 ಅರಾಮ್ಕರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ತಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಜನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು. 7 ಅಹಜ್ಜನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು. 8 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಜನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು. 9 ಅಮೇಲೆ ಅಹಜ್ಜನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಆಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಾರ್ಥಾಭಿಚಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ”

ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಜನ ಮನೆಯವರಲ್ಲಿ ಸಮರ್ಥರಾದ ಉಳಿಯಲಿಲ್ಲ. 10 ಅಹಜ್ಜನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. 11 ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಜನ ಮಗನಾದ ಯೆಹೋಷಾಫನನ್ನು ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಜನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತ್‌ಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು. 12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

23 ಏಳನೆಯ ವರ್ಷದಲ್ಲಿ ಯೆಹೋಯಾದನು ದೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಫಾಯೇಲ್, ಒಬೇದನ ಮಗನಾದ ಅಜರ್ಯ, ಆದಾಯನ ಮಗನಾದ ಮಾಸೇಯ, ಜಿತ್ತಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು. 2 ಇವರು ಯೆಹೂದರಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟಿಗೂಡಿಸಲು ಅವರು ಯೆರೂಸಲೇಮಿಗೆ ಬಂದರು. 3 ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ. 4 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಭ್ಯತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. 5 ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಅಲಯದ ಪ್ರಾಕಾರದಲ್ಲೇ ಇರಬೇಕು. 6 ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಅಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು. 7 ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಅಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು. 8 ಲೇವಿಯ ಎಲ್ಲಾ ಯೆಹೂದರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಭ್ಯತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಭ್ಯತ್ ದಿನ ಮನೆಗೆ ಹೋಗಿಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು. 9 ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಡಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು. 10 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು. 11 ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು. 12 ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಅಲಯಕ್ಕೆ ಬಂದಳು. 13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು.

ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಉದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು. 14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಅಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿ” ಎಂದು ಆಜ್ಞಾಪಿಸಿದನು. 15 ಅವರು ಅಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು. 16 ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾದುವೆಂದು ಅವರೊಡನೆ ಪ್ರಮಾಣ ಮಾಡಿದನು. 17 ತರುವಾಯ ಜನರೆಲ್ಲರೂ ಬಾಳಿನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು. 18 ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಅಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಅಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು. 19 ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಅಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು. 20 ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಅಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜನಿಂಹಾಸನದ ಮೇಲೆ ಕುಳ್ಳಿರಿಸಿದನು. 21 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.

24 ಯೆಹೋವಾಫನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಬಳು ಅವನ ತಾಯಿ. 2 ಯೆಹೋವಾಫ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು. 3 ಯೆಹೋಯಾದನು, ಯೆಹೋವಾಫನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು. 4 ಕ್ರಮೇಣ ಯೆಹೋವಾಫನು ಯೆಹೋವನ ಅಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು. 5 ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಅಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ. 6 ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಾನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವತರ್ಪನದ ಗುಡಾರತ್ನೋದ್ಧಾರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ? 7 ಯೆಹೋವನ ಅಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳಿನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲ?” ಎಂದು ಹೇಳಿದನು. 8 ಅನಂತರ ಅರಸನು ಒಂದು

ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು. 9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದರಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು. 10 ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು. 11 ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗಲೂ ಲೇವಿಯರು ಪೆಟ್ಟಿಗೆಯನ್ನು, ಅಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಲೆದ್ಯೋಗಸ್ತನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು. 12 ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು. 13 ಕೆಲಸ ಮಾಡುವವರು ಅಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. 14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು. 15 ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು. 16 ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಥಾನದಲ್ಲಿ ಸಮಾಧಿ ಮಾಡಿದರು. 17 ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. 18 ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು. 19 ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಅವನು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ. 20 ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಅವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೇ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು. 21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. 22 ಯೆಹೋವಾಷನು ಜೆಕರ್ಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರ್ಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು. 23 ವರ್ಷಾಂತ್ಯದಲ್ಲಿ ಅರಾಮ್ನ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು. 24 ಅರಾಮ್ನ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ

ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ನ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು. 25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ನರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಗೆಯೇಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಥಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ. 26 ಅಮೋನಿಯರ ದೇಶದ ಶಿವಾಂತಿಬಾಕಿಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿವಾಂತಿಬಾಕಿಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು. 27 ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗೂ ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಮರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

25 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂದು ವರ್ಷ ಅಳ್ಳಿಕೆ ಮಾಡಿದನು. ಯೆರೂಸಲೇಮಿನವರಾದ ಯೆಹೋವದ್ವಾನ್ ಎಂಬಾಕೆಯು ಅವನ ತಾಯಿ. 2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತಾನಾಗಿರಲಿಲ್ಲ. 3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು. 4 ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಿಲ್ಲ. 5 ಅಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾದಿಪತಿ, ಶತಾದಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಬಟ್ಟವರನ್ನು ಲೆಕ್ಕ ಮಾಡಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು. 6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು. 7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ನಿಂದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ. 8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೇ?” ಎಂದನು. 9 ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನೀನಿಗೆ ಕೊಡಬಲ್ಲನು” ಎಂದನು. 10 ಆಗ ಅಮಚ್ಯನು ಎಫ್ರಾಯೀಮ್ನಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು. 11 ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕದಿದುಕೊಂಡು, ಉಪ್ಪಿನ ತೆಗೆಗೆ ಹೋಗಿ ಸೇಯಿಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. 12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ಬಿದ್ದಿದ್ದರು. 13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾಯಕ್ಕೂ ಬೇತ್ಲೋರೋನಿಗೂ ಮಧ್ಯದಲ್ಲಿರುವ

ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು 14 ಅಮಚ್ಕನು ಎದೋಮ್ಕರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೋರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಆಡ್ಡಬಿದ್ದು ಧೂಪ ಹಾಕುತ್ತಿದ್ದನು. 15 ಆಗ ಯೆಹೋವನು ಅಮಚ್ಕನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ನದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು. 16 ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು? ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು. 17 ಅನಂತರ ಯೆಹೂದರ ಅರಸನಾದ ಅಮಚ್ಕನು ಸಮಾಲೋಚನೆ ನಡೆಸಿ, ಯೆಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು. 18 ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದರ ಅರಸನಾದ ಅಮಚ್ಕನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು. 19 ಅಹಹ! ಎದೋಮ್ಕರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡೆಕೊಂಡೆ, ಎಂದು ನೀನು ಹೆಮ್ಮೆಪಡುತ್ತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು. 20 ಅಮಚ್ಕನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದರು ಎದೋಮ್ಕರ ದೇವತೆಗಳಲ್ಲಿ ಭಕ್ತಿಯನ್ನಿಟ್ಟಿದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು. 21 ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದರ ಅರಸನಾದ ಅಮಚ್ಕನೂ ಯೆಹೂದ ಪ್ರಾಂತ್ಯದ ಬೇತ್ಸೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. 22 ಯೆಹೂದರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. 23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದರ ಅರಸನೂ, ಆದ ಅಮಚ್ಕನನ್ನು ಬೇತ್ಸೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೇಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿಯೆ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡಹಿಹಾಕಿದ್ದಲ್ಲದೆ, 24 ಅವನು ಓಬೇದದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು ಪಾತ್ರೆಗಳನ್ನು ಅರಸನ ಅರಮನೆಯ ಭಂಡಾರಗಳಲ್ಲಿದ್ದುಬಿಟ್ಟವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾಯಕ್ಕೆ ಹಿಂದಿರುಗಿದನು. 25 ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದರ ಅರಸನಾದ ಯೆಹೋವಾಷನ ಮಗ ಅಮಚ್ಕನು ಇನ್ನೂ ಹದಿನೈದು ವರ್ಷ ಬದುಕಿದ್ದನು. 26 ಅಮಚ್ಕನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ. 27 ಅಮಚ್ಕನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು. 28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದರ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಾರಕದಲ್ಲಿ ಸಮಾಧಿಮಾಡಿದರು.

26 ಅನಂತರ ಎಲ್ಲಾ ಯೆಹೂದರು ಅಮಚ್ಕನ ಮಗನಾದ ಉಜ್ಜೇಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೇಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ. 2 ಇವನು ಎಲೋಕ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು. 3 ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವರಾದ ಯೆಹೊಲ್ಯ ಎಂಬಾಕೆಯು ಅವನ ತಾಯಿ. 4 ಅವನು ತನ್ನ ತಂದೆಯಾದ ಅಮಚ್ಕನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. 5 ದೈವಭಕ್ತಿಯನ್ನು ಬೋಧಿಸುತ್ತಿದ್ದ ಚಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು. 6 ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಜ್ಜೆ, ಅಷ್ಕೋಡ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಕೋಡಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. 7 ಫಿಲಿಷ್ಟಿಯರೊಡನೆ ಗುರಾ ಬಾಳಿನದ್ದಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು. 8 ಅಮೋನಿಯರೂ ಉಜ್ಜೇಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು. 9 ಉಜ್ಜೇಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು. 10 ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು. 11 ಇದಲ್ಲದೆ, ಉಜ್ಜೇಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಅಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು. 12 ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು. 13 ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದ ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು. 14 ಉಜ್ಜೇಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಚೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು. 15 ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು. 16 ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಣನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಅಲಯದೊಳಗೆ ಪ್ರವೇಶಿಸಿದನು. 17 ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೇಯನ ಹಿಂದೆಯೇ ಹೋಗಿ 18 ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೇಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು. 19 ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೇಯನು ಕೋಪಗೊಂಡನು. ಅವನು

ಯೆಹೋವನ ಅಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೇ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಪವು ಕಾಣಿಸಿಕೊಂಡಿತು. 20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಪವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಅತುರಪಟ್ಟನು. 21 ಉಜ್ಜೇಯನು ಜೀವದಿಂದಿರುವ ವರೆಗೂ ಕುಷ್ಕರೋಗಿಯಾಗಿದ್ದು, ಯೆಹೋವನ ಅಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಪದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು. 22 ಉಜ್ಜೇಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಅಮೋಚನ ಮಗನಾದ ಯೆತಾಯನೆಂಬ ಪ್ರಜಾದಿಯು ಬರೆದಿದ್ದಾನೆ. 23 ಉಜ್ಜೇಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಕ ರೋಗಿಯೆಂದು ಬಗೆದು, ರಾಜ ಕುಟುಂಬದ ಸ್ಥಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

27 ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗನಾದ ಯೆರೂಷ ಎಂಬಾಕೆಯು ಇವನ ತಾಯಿ. 2 ಅವನು ತನ್ನ ತಂದೆಯಾದ ಉಜ್ಜೇಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಅಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು. 3 ಯೆಹೋವನ ಅಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ. 4 ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ ಗೋಪುರಗಳನ್ನೂ ಕಟ್ಟಿಸಿದನು. 5 ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದ, ಹತ್ತು ಸಾವಿರ ಕೋರ್ ಜವೆಗೋದ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು. 6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು. 7 ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ. 8 ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು. 9 ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

28 ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು. 2 ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ 3 ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು. 4 ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು. 5 ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ನುರ ಅರಸನ ಕೈಗೆ ಒಪ್ಪಿಸಿದನು. ಅರಾಮ್ನುರ ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು

ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು. 6 ರೆಮಲ್ಯಾನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು. 7 ರಾಜಪುತ್ರನಾದ ಮಾಸೇಯ, ರಾಜಗೃಹಾದಿಪತಿಯಾದ ಅಜೀಕಾಮ್, ರಾಜಪ್ರತಿನಿಧಿಯಾದ ಎಲ್ಯಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿತ್ತಿಂಬುಬ ಶೂರನು ಕೊಂದನು. 8 ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನು ಸೂರೆಪಡಿಸಿಕೊಂಡು ಸಮಾರ್ಯಕ್ಕೆ ಒಯ್ದರು. 9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಆ ವನ ಹೆಸರು ಓದೇದ್. ಅವನು ಸಮಾರ್ಯದ ದೇವತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು. 10 ಇದು ಸಾಲದೆಂದು ನೀವು ಯೆಹೂದ್ಯರನ್ನು ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ? 11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು. 12 ಆಗ ಎಫ್ರಾಯೀಮ್ನರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಮೋತನ ಮಗನಾದ ಬೆರಕ್ಯ, ಶಲೂಮನ ಮಗನಾದ ಹಿಜ್ಜೇಯ, ಹದ್ದೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು, 13 ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು. 14 ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು. 15 ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುಪುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ಯಜಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರೂಸಲೇಮಿನ ಬಿರ್ಖೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು. 16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು. 17 ಏಕೆಂದರೆ ಎದೋಮ್ನುರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದರು. 18 ಫಿಲಿಷ್ಟಿಯರು ಯೆಹೂದರ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೆತ್‌ಷೆಮಿಷ್, ಅಯ್ತಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತೆಮ್ಮಾ, ಕಿಮ್ಮೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾದೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು. 19 ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು. 20 ಅಶ್ಶೂರದ ಅರಸನಾದ ತಿಗ್ಲತ್ಪಲಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು. 21 ಆಹಾಜನು ಯೆಹೋವನ ಅಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ. 22 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು. 23 ಹೇಗೆಂದರೆ

“ಅರಾವ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೇಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು. 24 ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟಿಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಅಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. 25 ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು. 26 ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಹಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. 27 ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ವಶಾನದಲ್ಲಿ ಹೂಡಿದ ದೇವರಾದ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಡಿದ್ದರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.

29 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ. 2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. 3 ಅವನು ತನ್ನ ಅಲ್ಪಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಅಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು. 4 ಆ ಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ 5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಅಲಯವನ್ನು ಶುದ್ಧೀಕರಿಸಿರಿ. 6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದೋಷಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆಯಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು. 7 ಆದರೆ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು. 8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೊಳಿಸಿದನು, ಪರಿಹಾಸಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು. 9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. 10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ. 11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲ” ಎಂದು ಹೇಳಿದನು. 12 ಕೂಡಲೇ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋಯೇಲ್, ಮೆರಾರಿಯರಲ್ಲಿ ಅಬ್ದೀಯ ಮಗನಾದ ಜೀಷ, ಯಹಲ್ಲೇಲನ ಮಗನಾದ ಅಜರ್ಯ, ಗೇಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದನೆ, 13 ಎಲೀಫಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಅಸಾಫ್ಟರಲ್ಲಿ ಜೆಕರ್ಯ ಮತ್ತು ಮತ್ಸನ್, 14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಶೀ, ಯೆದೂತಾನ್ಯರಲ್ಲಿ ಶಿಮ್ರಾಯ ಹಾಗೂ ಉಜೀಯೇಲ್, 15 ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು

ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಅಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು. 16 ಯಾಜಕರು ಯೆಹೋವನ ಅಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿಯೇ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ದೋನ್ ಹಳ್ಳದಲ್ಲಿ ಹಾಕಿದರು. 17 ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಅಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಅಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು. 18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು. 19 ಅರಸನಾದ ಆಹಾಜನು ತನ್ನ ಅಲ್ಪಿಕೆಯಲ್ಲಿ ದೈವದೋಷಿಯಾಗಿ ತಳ್ಳಿಬಿಟ್ಟಿದ್ದ ಪಾತ್ರಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು. 20 ಅರಸನಾದ ಹಿಜ್ಕೀಯನು ಮರುದಿನ ಬೆಳಿಗಿನ ಜಾವದಲ್ಲಿದ್ದ ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಅಲಯಕ್ಕೆ ಹೋದನು. 21 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಿಗರು, ಕುರಿಮರಿ, ಅಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು. 22 ಹೊರರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಿಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಿಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು. 23 ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. 24 ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು. 25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು ದಾವೀದನ ರಾಜದರ್ಶಿಯಾದ ಗಾದಾ ಹಾಗೂ ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಅಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು. 26 ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು. 27 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು. 28 ಸರ್ವಾಂಗಹೋಮ ಸಮರ್ಪಣೆಯ ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು. 29 ಸರ್ವಾಂಗಹೋಮ ಸಮರ್ಪಣೆಯ ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು. 30 ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಅಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ

ನಮಸ್ಕರಿಸಿದರು. 31 ಅಮೇಲೆ ಹಿಜ್ಜಿಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿರಿ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಅಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. 32 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಿಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು. 33 ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಅರುನೂರು, ಕುರಿಗಳು ಮೂರು ಸಾವಿರ. 34 ಯಾಜಕರು ಕೆಲವು ಮಂದಿಯಾದುದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಅದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. 35 ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗೂ ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು. 36 ಹೀಗೆ ಯೆಹೋವನ ಅಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಜಿಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

30 ತರುವಾಯ ಹಿಜ್ಜಿಯನು, ಇಸ್ರಾಯೇಲ್ ದೇವರಾದ ಯೆಹೋವನ ಪಕ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಅಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದರಿಗೂ, ಎಫ್ರಾಯೀಮರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. 2 ಎರಡನೆಯ ತಿಂಗಳಿನಲ್ಲಿ ಪಕ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. 3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಕ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. 4 ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ 5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಕ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಪಡಿಸಿದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಕ್ಕಹಬ್ಬವನ್ನು ಆಚರಿಸಿರಲಿಲ್ಲ. 6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ವಾರೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. 7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಆದಕ್ಕೆ ನೀವೇ ಸಾಕ್ಷಿಗಳು. 8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ

ಪ್ರತಿಷ್ಠಿಸಿಕೊಂಡಿರುವ ಪವಿತ್ರತೆಯನ್ನು ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಕೊಳ್ಳುವುದು. 9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೇರಿ ಒಯ್ಯುವ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟ್ಟಿಸಿದೇ ಇರುವುದಿಲ್ಲ.” 10 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. 11 ಕೆಲವು ಮಂದಿ ಆಶೀರ್ಯರೂ, ಮನಸ್ಸೆಯವರೂ, ಜೆಬುಲೂನರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. 12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣಿತರಾದ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಅಜ್ಞೆಯನ್ನು ಕೈಕೊಂಡರು. 13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. 14 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು. 15 ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಕ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಅಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. 16 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. 17 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಕ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. 18 ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ರಾಕಲ್, ಹಾಗೂ ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಜಿಯನು, “ಯೆಹೋವನೇ, ದಯಾಪರನಾದ ದೇವರೇ, ಅವರಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು. 19 ದೇವಾಲಯಕ್ಕೆ ಅಧ್ಯಧಿಕಾರಿಗಾಗಿ ಬಂದಿರುವವರೆಲ್ಲರ ಇರಬೇಕಾದ ಪರಿಶುದ್ಧತೆವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗಿಲ್ಲದಿದ್ದರೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. 20 ಯೆಹೋವನು ಹಿಜ್ಜಿಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು. 21 ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು. 22 ಹಿಜ್ಜಿಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಜೀತನಮಾಡಿದರು. 23 ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು 24 ಹೂದದ ಅರಸನಾದ ಹಿಜ್ಜಿಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡರು. 25 ಯೆಹೂದ್ಯರ ಸರ್ವಸಮೂಹದವರೂ,

ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. 26 ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೋಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. 27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಅಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯ ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

31 ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮಿನ್ ಪ್ರಾಂತ್ಯಗಳಲ್ಲದ ಎಫ್ರಾಯಿಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ಥ್ಯವಿರುವ ಪಟ್ಟಣಗಳಿಗೆ ಹೋದರು. 2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು. 3 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಆಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನೂ ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು. 4 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು. 5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು. 6 ಯೆಹೂದರ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟಿದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು. 7 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ 8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು. 9 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ, 10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದದರಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು. 11 ಆಗ ಹಿಜ್ಕೀಯನು ಯೆಹೋವನ ಅಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು. 12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಶಿಯು ದ್ವಿತೀಯ ಸ್ಥಾನದವನಾಗಿದ್ದನು. 13 ಅರಸನಾದ ಹಿಜ್ಕೀಯನ ಮತ್ತು

ಯೆಹೋವನ ಅಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೋವನ ಅಜ್ಞೆ, ಅಜ್ಞಾನ, ನಕಳೆ, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಸಕ್ಕ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಶಿಯ ಕೈಕೆಳಗಿನ ಪಾರುಪತ್ಯರಾಗಿರಲಾಗಿದ್ದರು. 14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇವನು ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ ಮಹಾಪರಿಶುದ್ಧವನ್ನು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು. 15 ಇವನ ಕೈಕೆಳಗೆ ಏದಿನ್, ಮಿನಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು. 16 ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನಿದಿನದ ಸೇವೆಗಾಗಿ ಯೆಹೋವನ ಅಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ. 17 ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು, 18 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು. 19 ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು. 20 ಹಿಜ್ಕೀಯನು ಯೆಹೂದರಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು. 21 ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.

32 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಸೇರೀಬನು ಯುದ್ಧಕ್ಕೆ ಹೊರಟು ಯೆಹೂದರಲ್ಲಿ ನುಗ್ಗಿ ಕೋಟೆಕೊತ್ತಲುಗಳನ್ನು ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು. 2 ದೇಶದೊಳಗೆ ನುಗ್ಗಿದ ಸನ್ಸೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು. 3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೇತ್ತಿ ಅವರ ಸಹಾಯವನ್ನು ಪಡೆದುಕೊಂಡನು. 4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು. 5 ಇದರಿಂದ ಅರಸನು ಧೈಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ, ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು. 6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ, 7 “ಶೂರರಾಗಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳಪಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ

ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ. 8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಜಿಯನು ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು. 9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕಿಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶೂರದ ಅರಸನಾದ ಸನ್ಯೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಜಿಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದರಿಗೂ ಹೀಗೆ ಹೇಳಿ ಕಳುಹಿಸಿದನು, 10 “ಅಶೂರದ ಅರಸನಾದ ಸನ್ಯೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯುಳ್ಳು ಮುಕ್ತಿಗಾಗಿ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ? 11 ಹಿಜ್ಜಿಯನು, “ನಮ್ಮ ದೇವರಾದ ಯೆಹೋವನು ಅಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು” ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ಯಾವುದಕ್ಕೂ ಅಲ್ಲ. 12 ಹಿಜ್ಜಿಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೇ? 13 ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ? 14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ 15 ನೀವು ಹಿಜ್ಜಿಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು. 16 ಸನ್ಯೇರೀಬನು ದೇವರಾದ ಯೆಹೋವನಿಗೂ ಆತನ ಸೇವಕರಾದ ಹಿಜ್ಜಿಯನಿಗೂ ವಿರುದ್ಧವಾಗಿ ಅಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು. 17 ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಜಿಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು. 18 ಯೆರೂಸಲೇಮಿಗೆ ಬಂದ ಆ ಅಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ವಿಮೇಗಿಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ 19 ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವವನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು. 20 ಈ ಕಾರಣದಿಂದ ಅರಸನಾದ ಹಿಜ್ಜಿಯನು ಹಾಗು ಅಮೋಚನ ಮಗನಾದ ಯಶಾಯನಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆ ಯುಟ್ಟು ಪ್ರಾರ್ಥಿಸಿದರು. 21 ಯೆಹೋವನು ದೂತನನ್ನು ಕಳುಹಿಸಿ ಅಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರು ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು. 22 ಹೀಗೆ ಯೆಹೋವನು ಹಿಜ್ಜಿಯನನ್ನೂ ಯೆರೂಸಲೇಮಿನವರನ್ನೂ ಅಶೂರ್ಯದ ಅರಸನಾದ ಸನ್ಯೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ

ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು. 23 ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಜಿಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಜಿಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು. 24 ಆ ಕಾಲದಲ್ಲಿ ಹಿಜ್ಜಿಯನು ಮರಣಕರವಾದ ರೋಗಕ್ಕೆ ತುತ್ತಾದನು. ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು. 25 ಆದರೆ ಹಿಜ್ಜಿಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಅದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು. 26 ಆಗ ಹಿಜ್ಜಿಯನು ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ. 27 ಹಿಜ್ಜಿಯನಿಗೆ ಅತ್ಯಧಿಕವಾದ ಧನ ಘನತೆಗಳು ಒಂದಾದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು 28 ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಣ್ಣುಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗಳನ್ನೂ, ಅಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. 29 ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು. 30 ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಿಗೆ ದಾವಿದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಜಿಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು. 31 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು 32 ಹಿಜ್ಜಿಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಅಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ. 33 ಹಿಜ್ಜಿಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವಿದದವಂಶದವರ ಕುಟುಂಬ ಸ್ವತಃ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

33 ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು. 2 ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 3 ತನ್ನ ತಂದೆಯಾದ ಹಿಜ್ಜಿಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳೆ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. 4 ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ, 5 ಅಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. 6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು. 7 ತಾನು ಮಾಡಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಡಿಸಿದನು. ಯೆಹೋವನು ಆ ಅಲಯದ ವಿಷಯದಲ್ಲಿ

ದಾವೀದನಿಗೂ ಅವನ ಮಗನಾದ ಸೋಲೋಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ವ ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು. 8 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು. 9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು. 10 ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ. 11 ಆದುದರಿಂದ ಆತನು ಆಶ್ಚರ್ಯದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂದಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು. 12 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು 13 ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು. 14 ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳನ್ನು ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು. 15 ಅನ್ಯದೇವತಾಪ್ರತಿಮೆಗಳನ್ನೂ ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಅಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕಡೆದ ಪಟ್ಟಣದ ಹೊರಗೆ ಹಾಕಿದನು. 16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು. 17 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು. 18 ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ. 19 ಅವನ ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕ ಚರಿತ್ರೆಯಲ್ಲಿ ಬರೆದಿರುತ್ತವೆ. 20 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಮೋನನು ಅರಸನಾದನು. 21 ಅಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. 22 ಅಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ರಿತ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು. 23 ಆದರೂ ಅಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಅಮೋನನಾದರೂ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು. 24 ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು. 25 ಆದರೆ ದೇಶದ ಜನರು ಅರಸನಾದ ಅಮೋನನಿಗೆ ವಿರುದ್ಧವಾಗಿ ಒಳಸಂಚು

ಮಾಡಿದವರನ್ನೆಲ್ಲಾ ಕೊಂದುಹಾಕಿ ಅಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

34 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು. 2 ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಿ ಬಲಕ್ಕಾಗಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು. 3 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಗೊಳಿಸಿದನು. 4 ಇದಲ್ಲದೆ ಅವನು ಬಾಳೆ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು. 5 ಪೂಜಾರಿಗಳ ಎಲ್ಲಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು. 6 ಮನಸ್ಸೆ ಎಫ್ರಾಯೀಮ್, ಸಿಮಿಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲ್ಲಿಯೂ ಬಯಲುಗಳಲ್ಲಿದ್ದ 7 ಯಜ್ಞವೇದಿಗಳನ್ನು ಕೆಡವಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು. 8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಅಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು. 9 ಇವರು ಮಹಾಯಾಜಕನಾದ ಹಿಲ್ವೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಜನ್ಮಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು 10 ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು 11 ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು. 12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಧ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು. 13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರಹೊರೆಯುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು. 14 ಯೆಹೋವನ ಅಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ವೀಯನಿಗೆ ಸಿಕ್ಕಿತು. 15 ಹಿಲ್ವೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಅಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು. 16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. 17 ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ

ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು. 18 ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಮಿಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. 19 ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು. 20 ಅರಸನು ಹಿಲ್ಮಿಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದನೇನೆಂದರೆ, 21 “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಅಜ್ಞಾಪಿಸಿದನು. 22 ಆಗ ಹಿಲ್ಮಿಯನೂ ಅರಸನ ಜನರೂ ಹುಲ್ಲು ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಕತನ ಮಗನೂ ರಾಜಪ್ರಾಸ್ಥಾನದ ಅಧಿಪತಿಯೂ ಆಗಿದ್ದ ಶಲ್ಯಾಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. 23 ಹುಲ್ಲಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ, 24 ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು; 25 ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಟತ್ವಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉಂಟುಮಾಡಿದ ನನ್ನ ಕೋಪಾಂಗಿಯು ಅರಿಹೋಗುವುದಿಲ್ಲ” ಎನ್ನುತ್ತಾನೆ. 26 ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ, 27 “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. 28 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು. 29 ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು. 30 ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಅಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಅಲಯದಲ್ಲಿ ಸಿದ್ಧಿ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. 31 ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿದಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. 32 ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು. 33 ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು

ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

35 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಕ್ಕಪಕ್ಕವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಕ್ಕದ ಕುರಿಗಳನ್ನು ಕೊಯ್ದರು. 2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಅಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು. 3 ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ. 4 ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು, 5 ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಕ್ಕದ ಕುರಿಯನ್ನು ವಧಿಸಲಿ 6 ಮೋಶೆಯಿಂದ ಪ್ರಕಟವಾದ ಯೆಹೋವನ ವಿದಿಗನುಸಾರವಾಗಿ ನಿಮ್ಮ ಸಹೋದರರು ಪಕ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಅಜ್ಞಾಪಿಸಿದನು. 7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಕ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಅಳುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು. 8 ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಮಿಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಕ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು. 9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಪ್ಪಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಕ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು. 10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; 11 ಲೇವಿಯರು ಪಕ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು. 12 ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು. 13 ಆಮೇಲೆ ಲೇವಿಯರು ಪಕ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಚಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು. 14 ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ವಪಿಷ್ಟಾನ್ನ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು. 15 ಆಸಾಪ್ತರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಅಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ

ಭೋಜನಕ್ಕೆ ಸಿದ್ಧವಾದುದ್ದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ. 16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ತವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು. 17 ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ತಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಲ್ಲದ ರೊಟ್ಟಿಗಳ ಜಾತ್ಯೆಯನ್ನೂ ಆಚರಿಸಿದರು. 18 ಇಂಥಾ ಪಸ್ತಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ತಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ. 19 ಈ ಪಸ್ತಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು. 20 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಏಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧವಾದುದಕ್ಕೋಸ್ಕರ ಯೂಫ್ರೇಟಿಸ್ ನದಿಯ ತೀರದಲ್ಲಿದ್ದ ಕರ್ಕಮೀಷಿಗೆ ಹೋದನು. 21 ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ; ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು. 22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದೋ ಬಯಲಿಗೆ ಹೋದನು. 23 ಅಲ್ಲಿ ಬಿಲ್ಬಾಗಾರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ” ಎಂದನು. 24 ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು. 25 ಯೆರೂಸಲೇಮಿನ ಯೋಷೀಯನನ್ನು ಕುರಿತು ಶೋಕಿತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಿಸಿದರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗಳಿಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕೀತಗ್ರಂಥದಲ್ಲಿ ಬರೆದಿರುತ್ತವೆ. 26 ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ, 27 ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.

36 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು. 2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. 3 ಏಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು. 4 ಏಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಏಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. 5 ಯೆಹೋಯಾಕೀಮನು ಅರಸನಾದಾಗ ಅವನು

ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 6 ಬಾಬಿಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಕಾಕಿ, 7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. 8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀಮನು ಅರಸನಾದನು. 9 ಯೆಹೋಯಾಕೀಮನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 10 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿಡ್ವಿಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು. 11 ಚಿಡ್ವಿಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. 12 ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. 13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಹೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು. 14 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾದೋಷಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. 15 ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು ತನ್ನ ನಿರ್ವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು. 16 ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಂಗಿಯು ಆತನ ಪ್ರಜೆಗಳ ಮೇಲೆ ಉರಿಯುತೊಡಗಿತು, ಅದರ ತಾಪವು ಅರಿಹೋಗಲೇ ಇಲ್ಲ. 17 ಆತನು ಕಸ್ತೂರಿಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕಸ್ತೂರಿಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು. 18 ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ಯನು. 19 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. 20 ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ಯನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. 21 ಈ ಪ್ರಕಾರ ಯೆರಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿರುತ್ತದೆ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ವನ್ನು ಅನುಭವಿಸಿತು. 22 ಪಾರಸಿಯ ಅರಸನಾದ ಕೋರೇಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೇಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ,

ಪತ್ರಗಳಿಂದಲೂ, 23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಅಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.

ಎಜ್ಜ

1 ಪರ್ಷಿಯ ಅರಸನಾದ ಕೋರೇಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೂಸಲೇಮನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೇಷನ ಮನಸ್ಸನ್ನು ಪ್ರೇರೇಪಿಸಿದನು. 2 ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೇಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಅಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. 3 ನಿಮ್ಮಲ್ಲಿ ಯಾರು ಆತನ ಪ್ರಜ್ಞೆಗಳಿಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಅಲಯವನ್ನು ಕಟ್ಟಿ. ಅವರ ದೇವರು ಅವರ ಸಂಗಡ ಇರಲಿ. 4 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು. 5 ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಅಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು. 6 ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು. 7 ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಅಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೇಷನು ಅಲ್ಲಿಂದ ತೆಗೆಸಿದನು. 8 ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶಿಷ್ಕುಜ್ಜರನಿಗೆ ಲೆಕ್ಕಮಾಡಿ ಕೊಟ್ಟನು. 9 ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು; 10 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ. 11 ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶಿಷ್ಕುಜ್ಜರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.

2 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ. 2 ಅವರು ಜೆರುಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊದೇಕೈ, ಬಿಲ್ಯಾನ್, ಮಿಸ್ಸಾರ್, ಬಿಗ್ನೆಸ್, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು: 3 ಪರೋಷಿನವರು 2,172 4 ಶಿಷ್ಕುಜ್ಜರನವರು 372 5 ಅರಹನವರು 775 6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812 7 ಏಲಾಮಿನವರು 1,254 8 ಜತ್ಸೂಬಿನವರು 945 9 ಜಕ್ಶೈಯವರು 760 10 ಬಾನೀಯವರು 642 11 ಬೇಳ್ತಿಯವರು 623 12 ಅಜ್ಜೂಬಿನವರು 1,222 13 ಅದೋನೀಸಾಮಿನವರು 666 14 ಬಿಗ್ನೆಸ್ತಿಯವರು 2,056 15 ಅದೀನನವರು 454 16 ಅಟೀನವರಾದ ಹಿಜ್ಕೀಯನ ಸಂತಾನದವರು 98 17 ಬೇಜ್ಕಿಯವರು 323 18 ಯೋರನವರು 112 19 ಹಾಮುಷಿನವರು 223 20 ಗಿಬ್ಬೂನಿನವರು 95 21 ಬೇಕ್ತೇಹೇಮಿನವರು 123 22 ನೆಟೋಫ ಊರಿನವರು 56 23 ಅನಾತೋಫ ಊರಿನವರು 128 24 ಅಜ್ಜಾವೆತಿನವರು 42 25 ಕಿರ್ಯತ್ಗಾರೀಮ್, ಕಫೀರ ಮತ್ತು ಬೇರೋಫ ಊರುಗಳವರು 743 26 ರಾಮಾ

ಮತ್ತು ಗೆಬ ಊರುಗಳವರು 621 27 ಮಿಕ್ಯಾಸಿನವರು 122 28 ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223 29 ನೆಬೋವಿನವರು 52 30 ಮಗ್ಗೀಸಿನವರು 156 31 ಬೇರೆ ಏಲಾಮಿನವರು 1,254 32 ಹಾರಿಮನವರು 320 33 ಲೋಡ್, ಹಾದೀಡ್ ಮತ್ತು ಓನೋ ಎಂಬ ಊರುಗಳವರು 725 34 ಯೆರಿಕೋವಿನವರು 345 35 ಸೆನಾಹನವರು 3,630 36 ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973 37 ಇಮ್ಮೇರನವರು 1,052 38 ಪಷ್ತೂರನವರು 1,247 39 ಹಾರಿಮನವರು 1,017 40 ಲೇವಿಯರಲ್ಲಿ: ಹೋದವನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74 41 ಗಾಯಕರಲ್ಲಿ: ಅಸಾಫ್ತು 128 42 ದ್ವಾರಪಾಲಕರ ಸಂತಾನದವರು: ಶಬ್ದೂಮ್ ಸಂತಾನದವರು, ಅಟೀಲ್, ಟೆಲ್ಮೋನ್, ಅಕ್ರೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. 43 ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಿಬ್ಬಾಫೋತ್, 44 ಕೇರೋಸ್, ಸೀಯಹಾ, ಪಾದೋನ್, 45 ಲೆಬಾನ, ಹಗಾಬ, ಅಕ್ರೂಬ್, 46 ಹಾಗಾಬ, ಶಮ್ಷೈ, ಮತ್ತು ಹಾನಾನ್, 47 ಗಿದ್ದೇಲನ ಸಂತಾನದವರು, ಗಹರ್, ರೆವಾಯ, 48 ರೆಜೀನ್, ನೆಕೋದ, ಗಜ್ಜಾಮ್, 49 ಉಜ್ಜ, ಪಾಸೇಹ, ಬೇಸ್ಸೈ, 50 ಅಸ್ಸು, ಮೆಗೂನೀಮ್ ಮತ್ತು ನೆಫೀಸೀಮ್, 51 ಬಕ್ಕೂತ್ ಸಂತಾನದವರು, ಹಕ್ಕೂಫ, ಹಹೂರ್, 52 ಬಚ್ಕೂತ್, ಮೆಹೀದ, ಹರ್ಷ, 53 ಬರ್ಕೋಫ್, ಸೀಸೆರ, ತೆಮಹ, 54 ನೆಜೀಹ ಮತ್ತು ಹಟೀಫ. 55 ಸೊಲೊಮೋನನ ದಾಸರ ಸಂತಾನದವರು: ಸೋಟೈ ಸಂತಾನದವರು, ಹಸ್ತೋಫೇರೈತ್, ಪೆರೂದ, 56 ಯಾಲ, ದರ್ಕೋನ್ ಗಿದ್ದೇಲ್, 57 ಶಿಫಟ್ಟೈ, ಹಟ್ಟೀಲ್, ಪೋಕೇರೈತ್ ಹಚ್ಚೆಬಾಯೀಮ್ ಮತ್ತು ಆಮಿ. 58 ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರು ಒಟ್ಟು 392. 59 ಉಳಿದ ತೇಲಿಲಹ, ತೇಲ್ಮೂಫ, ಕೆರೂಬ್, ಅದ್ವಾನ್ ಮತ್ತು ಇಮ್ಮೇಲ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು. 60 ಅದರೂ ತಾವು ಇಸ್ರಾಯೇಲರೊಬ್ಬರನ್ನು ಸ್ಥಾಪಿಸಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652. 61 ಯಾಜಕರಲ್ಲಿ: ಹಬಯ್ಯ, ಹಕ್ಮೋಜ್ ಮತ್ತು ಬರ್ಜಿಲ್ಯೈ ಇವರ ಸಂತಾನದವರು. (ಈ ಬರ್ಜಿಲ್ಯೈ ಎಂಬವನು ಗಿಲ್ಲಾದ್ಯನಾದ ಬರ್ಜಿಲ್ಯೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) 62 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತೆರಸ್ತರಿಸಲ್ಪಟ್ಟರು. 63 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು. 64 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು. 65 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು. 66 ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೆಸರಗತ್ತೆಗಳೂ, 67 ನಾನೂರ ಮೂವತ್ತೈದು ಒಂಟೆಗಳೂ, ಅರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು. 68 ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಅಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು. 69 ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟಿದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು. 70 ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.

3 ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು. 2 ಆಗ ದೇವರ ಮನುಷ್ಯನಾದ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಜನಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು. 3 ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು. 4 ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು. 5 ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು. 6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಅಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. 7 ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು. 8 ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲೀಯೇಲನ ಮಗನಾದ ಜೆರುಬ್ಬಾಬೆಲ್, ಯೋಜನಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಅಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು. 9 ಕೂಡಲೆ ಲೇವಿಯರಲ್ಲಿ ಹೋದವನು ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಣೆಗಾಗಿ ನಿಂತರು. 10 ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಿಳಿದನೆಯೂ, ಅಸಾಫನ ಮಕ್ಕಳಾದ ಲೇವಿಯರು ತಾಳಗಿಳಿದನೆಯೂ ನಿಂತುಕೊಂಡರು. 11 ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, "ಅತನು ಒಳ್ಳೆಯವನು; ಅತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ" ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಅಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹದ್ವಯದಿಂದ ಜಯಘೋಷ ಮಾಡಿದರು. 12 ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷದ್ವಯದಿಂದ ಜಯಘೋಷ ಮಾಡಿದರು. 13 ಜನರು ಮಹಾದ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷದ್ವಯ ಯಾವುದು ಅಳುವವರ ದ್ವನಿ ಯಾವುದು ಗೊತ್ತಾಗಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.

4 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ

ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು. 2 ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, "ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ" ಎಂದು ಹೇಳಿದರು. 3 ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, "ನೀವು ನಮ್ಮ ದೇವರ ಅಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಅಲಯವನ್ನು ಕಟ್ಟುತ್ತೇವೆ" ಎಂದು ಉತ್ತರ ಕೊಟ್ಟರು. 4 ಆಗ ಆ ದೇಶಿನವಾಸಿಗಳು ಯೆಹೂದ್ಯರನ್ನು ದ್ವೈರ್ಯಗೊಂದಿಸಿ ದೇವಾಲಯ ಕಟ್ಟಿದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು. 5 ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೇಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು. 6 ಅಹಶ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಮಾದನೆಯ ಪತ್ರವನ್ನು ಬರೆದರು. 7 ಮತ್ತು ಅರ್ತಾಷಸ್ತನ ಕಾಲದಲ್ಲಿ ಬಿಷ್ಮತ್, ಮಿತ್ರದಾತ, ಟೊಬಿಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಾಷಸ್ತನಿಗೆ ಬರೆದರು. ಆ ಪತ್ರವು ಅರಾಮ್ನ ಲಿಪಿಯಲ್ಲಿಯೂ ಮತ್ತು ಅರಾಮ್ನ ಭಾಷೆಯಲ್ಲಿಯೂ ಇತ್ತು. 8 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಾಷಸ್ತನಿಗೆ ಕಳುಹಿಸಿದರು. 9 ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಯಾಯರು, ಟಿರ್ಪಲಾಯರು, ಅಪಾಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಬರು. 10 ಇವರೂ ಮಹಾಶೀಮತ್ ಆಸೆನಪ್ತರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ. 11 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, "ಅರ್ತಾಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯರು. 12 ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ. 13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಷ್ಟ ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. 14 ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ. 15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ. 16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ." 17 ಅರಸನು ಅವರಿಗೆ ಕೊಟ್ಟ ಉತ್ತರವು, "ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ

ಹೊಳೆಯ ಅಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ. 18 ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು. 19 ನನ್ನ ಅಜ್ಞಾನಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು. 20 ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪು, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು. 21 ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ. 22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿರಿದಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು. 23 ಅರಸನಾದ ಅರ್ತಾಷಸ್ತನ ಈ ಪತ್ರವನ್ನು ರೆಹೂಮ್, ಲೇಫಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು. 24 ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.

5 ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಅತನ ಹೆಸರಿನಲ್ಲಿ ಯೆಹೂದರ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು. 2 ಆಗ ಶಿಯೆಯಿಲೀಲರ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು. 3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತ್ನೈಯೂ ಶೆತಬೋಜೆನ್ನೆಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು. 4 ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನೀಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವವೆಂದು ವಿಚಾರಿಸಿದರು. 5 ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೇಷನಿಗೆ ವತರಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು. 6 ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತ್ನೈಯೂ, ಶೆತಬೋಜೆನ್ನೆಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಯಾಯರೂ ಅರಸನಾದ ದಾರ್ಯಾವೇಷನಿಗೆ ಕಳುಹಿಸಿದ ಪತ್ರದ ಪ್ರತಿಯು. 7 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೇಷ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ. 8 ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ. 9 “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನೀಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು. 10 ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು. 11 ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು. 12 ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ

ಅತನು ಅವರನ್ನು ಬಾಬಿಲೋನಿನ ಕಸ್ತೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು. 13 ಆದರೆ ಬಾಬಿಲೋನಿನ ಅರಸನಾದ ಕೋರೇಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು. 14 ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶತ್ತ್ವಚ್ಚರನಿಗೆ ಒಪ್ಪಿಸಿದನು. 15 ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು. 16 ಆಗ ಆ ಶತ್ತ್ವಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ” ಎಂಬುದಾಗಿ ಉತ್ತರಕೊಟ್ಟರು. 17 “ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೇಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.

6 ಅರಸನಾದ ದಾರ್ಯಾವೇಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಅಜ್ಞೆಯನ್ನು ಹೊರಡಿಸಿದನು. 2 ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹೈತಾ ರಾಜಧಾನಿಯಲ್ಲಿ ಒಂದು ಸುರಳಿ ಸಿಕ್ಕಿತು. 3 ಅದರಲ್ಲಿ, “ಅರಸನಾದ ಕೋರೇಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೇಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು. 4 ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು. 5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು. 6 “ಆಗ ದಾರ್ಯಾವೇಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತ್ನೈ, ಶೆತಬೋಜೆನ್ನೆ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ. 7 ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ. 8 ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು. 9 ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಿಗರು, ಕುರಿಮರಿಗಳನ್ನೂ, ಗೋಡೆ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ. 10 ಅವರಾದರೂ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆಮಾಡಲಿ. 11 ಈ ನನ್ನ ಅಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ. 12 ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು

ಅರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೇಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು" ಎಂದು ತಿಳಿಸಿದನು. 13 ಅರಸನಾದ ದಾರ್ಯಾವೇಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾದಿಪತಿಯಾದ ತತ್ಸೈಯೂ ಶತಬೋಜನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು. 14 ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರಷ್, ದಾರ್ಯಾವೇಷ್, ಅರ್ತಾಷಸ್ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು. 15 ಅರಸನಾದ ದಾರ್ಯಾವೇಷನ ಆಳ್ವಿಕೆಯ ಅರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಅಲಯವನ್ನು ಕಟ್ಟಿ ಪೂರೈಸಿದರು. 16 ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. 17 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಬೆಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. 18 ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು. 19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ತವನ್ನು ಆಚರಿಸಿದರು. 20 ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧೀಕರಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ತದ ಕುರಿಮರಿಗಳನ್ನು ವಧಿಸಿದರು. 21 ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತೆಯನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ತಭೋಜನಮಾಡಿದರು. 22 ಇದಲ್ಲದೆ ಇಸ್ರಾಯೇಲ್ ದೇವರ ಅಲಯವನ್ನು ಕಟ್ಟುವುದರಲ್ಲಿ ಅಶೂದರ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

7 ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಾಷಸ್ನ ಆಳ್ವಿಕೆಯಲ್ಲಿ ಎಪ್ರನು ಬಾಬಿಲೋನಿನಿಂದ ಬಂದನು. ಇವನು ಸೆರೆಯನ ಮಗ; ಸೆರೆಯನು ಆಜರ್ಯನ ಮಗ; ಇವನು ಹಿಲ್ವೀಯನ ಮಗ. 2 ಹಿಲ್ವೀಯನು ಶಲೂಷನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ. 3 ಅಮರ್ಯನು ಆಜರ್ಯನ ಮಗ; ಇವನು ಮೆರಾಯೋತನ ಮಗ. 4 ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ. 5 ಬುಕ್ಕೀಯನು ಅಬೀಷೂವನ ಮಗ; ಇವನು ಫೀನಿಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋವನ ಮಗ. 6 ಎಪ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು. 7 ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಾಷಸ್ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು. 8 ಎಪ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು. 9 ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ

ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. 10 ಎಪ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು. 11 ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಿಗೆ ವಿದ್ವಾಂಸನೂ ಆಗಿದ್ದ ಎಪ್ರನಿಗೆ ಅರಸನಾದ ಅರ್ತಾಷಸ್ನು ಕೊಟ್ಟ ಪತ್ರ. 12 "ರಾಜಾಧಿರಾಜನಾದ ಅರ್ತಾಷಸ್ನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಪ್ರನಿಗೆ ತಿಳಿಸುವುದೇನೆಂದರೆ, 13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ. 14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯನ್ನು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು. 15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ, 16 ಬಾಬಿಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಅಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ. 17 ನೀನು ಈ ಹಣದಿಂದ ಹೋರಿ, ಬೆಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಅಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. 18 ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೊರುವಂತೆ ವೆಚ್ಚಮಾಡಿ. 19 ನಿನ್ನ ದೇವರ ಅಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು. 20 ನಿನ್ನ ದೇವರ ಅಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. 21 "ಅರ್ತಾಷಸ್ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, 'ಯಾಜಕರೂ ಪರಲೋಕದೇವರ ಧರ್ಮೋಪದೇಶನೂ ಅದ ಎಪ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. 22 ನೂರು ತಲಾಂತು ಬೆಳ್ಳಿ ನೂರು ಕೋರಿ ಗೋದಿ ನೂರು ಬತ್ತ ದ್ರಾಕ್ಷಾರಸ, ಎಣ್ಣೆ ನೂರು ಬತ್ತ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. 23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು. 24 ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪು ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.' 25 "ಎಪ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು. 26 ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು" ಎಂಬುದು ನಿಮಗೆ ತಿಳಿದಿರಲಿ. 27 ಎಪ್ರನು ನೀಡಿದ ಪ್ರತಿಕ್ರಿಯೆ, "ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಅಲಯವನ್ನು

ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. 28 ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.

8 ಅರ್ತಪ್ಪನ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. 2 ಫೀನೆಹಾಸನ ಸಂತಾನದವರಲ್ಲಿ ಗೋರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವಿದನ ಸಂತಾನದವರಲ್ಲಿ ಶಕನ್ಯನ ಮೊಮ್ಮಗನಾದ ಹಟ್ಟಿಷ್. 3 ಪರೋಷಿನವರಲ್ಲಿ ಜೆಕರ್ಯೂನ ಅವನೊಡನೆ ಶಕನ್ಯನ ವಂಶಕ್ಕೆ ಸೇರುವ 150 ಗಂಡಸರು. 4 ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ವಿಹೋವೇನ್ಯೂನ ಮತ್ತು ಅವನೊಡನೆ 200 ಗಂಡಸರು. 5 ಜತ್ವೂನಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು. 6 ಅದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು. 7 ಎಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯೂನೂ ಅವನೊಡನೆ 70 ಗಂಡಸರು. 8 ಶೆಫಟ್ಟಿನವರಲ್ಲಿ ಮಿಹಾಯೇಲನ ಮಗನಾದ ಜೆಬ್ದನ್ಯೂ ಅವನೊಡನೆ 80 ಗಂಡಸರು. 9 ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬ್ದನ್ಯೂ ಅವನೊಡನೆ 218 ಗಂಡಸರು. 10 ಬಾನೀಯವರಲ್ಲಿ ಯೋಸಿಫ್ತನ ಮಗನಾದ ಶಿಲೋಮೇತನೂ ಅವನೊಡನೆ 160 ಗಂಡಸರು. 11 ಬೇಬ್ಯೂನವರಲ್ಲಿ ಬೇಬ್ಯೂನ ಮಗನಾದ ಜೆಕರ್ಯೂನೂ ಅವನೊಡನೆ 28 ಗಂಡಸರು. 12 ಅಜ್ಜಾದನವರಲ್ಲಿ ಹಕ್ವಾಟನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು. 13 ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು. 14 ಬಿಗ್ಗಿಯವರಲ್ಲಿ ಜಕ್ವೂರನ ಮಗನಾದ ಊತ್ಯೂನೂ ಅವನೊಡನೆ 70 ಗಂಡಸರು. 15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೊಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬಲಿರಲ್ಲ ಎಂದು ಕಂಡುಬಂತು. 16 ಆದುದರಿಂದ ನಾನು ಪ್ರಧಾನರಾದ ಎಲೀಯೆಜರ್, ಅರೀಯೇಲ್, ಶೆಮಾಯ, ಎಲ್ಲಾತಾನ್, ಯಾರೀಬ್, ಎಲ್ಲಾತಾನ್, ನಾತಾನ್, ಜೆಕರ್ಯೂ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್ ಎಲ್ಲಾತಾನ್ ಇವರನ್ನೂ ಕರೆಯಿಸಿದೆನು. 17 ಅವರ ತರುವಾಯ ನಾನು ಕಾಸಿಷ್ಟ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಷ್ಟ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ. 18 ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮುಖ್ಯ ಸಂತಾನದವರಲ್ಲಿ ಈಗೈಕೆಲನನ್ನೂ, ಶೇರೇಬ್ಜನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ, 19 ಮಾರೋಯರಲ್ಲಿ ಹಪ್ಪುನನ್ನೂ ಅವನೊಡನೆ ಯೆಶಾಯನನ್ನೂ ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು, 20 ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. 21 ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತೆಗೆಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದೆನು. 22 ನಮ್ಮ

ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದನು. 23 ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು. 24 ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಜ, ಹಪ್ಪು ಇವರ ಸಹೋದರರಲ್ಲಿ ಹತ್ವು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು 25 ಇಸ್ರಾಯೇಲರಿಂದಲೂ ನಮ್ಮ ದೇವರ ಅಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು. 26 ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು, 27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾವುದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. 28 ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು. 29 ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಅಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು. 30 ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು. 31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು. 32 ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು. 33 ನಾಲ್ಕನೆಯ ದಿನ ನಮ್ಮ ದೇವರ ಅಲಯದಲ್ಲಿ ಊರೀಯನ ಮಗನಾದ ಮೇರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವರಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಜ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು. 34 ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು. 35 ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಿಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ. 36 ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ದೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾದಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

9 ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋಬಾಬ್ಬರು, ಏಗುಪ್ತರು ಮತ್ತು ಅಮೋನಿಯರು ಎಂಬ ಅನ್ಯ ದೇಶಗಳವರ ಬಳಿಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ. 2 ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು. 3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ವಭಾವಾಗಿ

ಕುಳಿತುಕೊಂಡನು. 4 ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. 5 ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ವಭಾವಾಗಿ ಕುಳಿತುಕೊಂಡಿದ್ದನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ: 6 “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ. 7 ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇವತೆಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು. 8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಕ್ಕಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ. 9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಅಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದರಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ. 10 ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ. 11 ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಆಶುದ್ಧತೆಯಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ. 12 ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲು ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲು ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದೆಯಲ್ಲ. 13 ನಮ್ಮ ದೇವರೇ ಮಹಾಪರಾಧಿಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ. 14 ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಲ್ಲವೋ? 15 ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಟತ್ವದ ನಿಮಿತ್ತವಾಗಿ ನಿನ್ನೆದುವರಿನಲ್ಲಿ ನಿಲ್ಲಲಾರವು” ಎಂದು ಬೇಡಿಕೊಂಡೆನು.

10 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರು ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು. 2 ಆಗ ಏಲಾಫ್ ಸಂತಾನದ ಯೆಹೋವನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು. 3 ಸ್ವಾಮಿಯಾದ

ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ. 4 ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು. 5 ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು. 6 ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಲಾಜೀವನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ಯಪಾಪಿಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. 7 ತರುಮಾಯ ಯೆಹೂದರಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು. 8 ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು. 9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದರ ಮತ್ತು ಬೆನ್ಯಾಮೀನರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು. 10 ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ. 11 ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ರಮಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು. 12 ಆಗ ಕೂಡಿದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ. 13 ಆದರೆ ಕೂಡಿದವರೂ ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು. 14 ಅದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಿಸಿಕೊಟ್ಟರು. 15 ಆಸಾಹೇಲನ ಮಗನಾದ ಯೋನಾತಾನ್, ತಿಕ್ಕನ ಮಗನಾದ ಯೆಹೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಯಾಮ್, ಶಬ್ದಿತ್ಯೆ ಎಂಬವರೂ ಇವರ ಪಕ್ಷವನ್ನು ಹಿಡಿದರು. 16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು.

ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು. 17 ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು. 18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರಿಂದಲೇ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗಿದಲ್ಯ ಎಂಬವರರು. 19 ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು

ಸಮರ್ಪಿಸಿದರು. 20 ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ. 21 ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ. 22 ಪಷೂರನ ಸಂತಾನದವರಾದ ಎಲೋವೇನೈ, ಮಾಸೇಯ, ಇಷ್ಫಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ. 23 ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್, ಯೆಹೂದ ಮತ್ತು ಎಲೀಯೆಜೆರ್. 24 ಗಾಯಕರಲ್ಲಿ: ಎಲ್ಲಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ. 25 ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ನಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ತೀಯ, ಬೆನಾಯ; 26 ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ. 27 ಜತ್ಥ ಸಂತಾನದವರಾದ ಎಲೋವೇನೈ, ಎಲ್ಲಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ. 28 ಬೇಬ್ಲೆ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ. 29 ಬಾನೀ ಸಂತಾನದವರಾದ ಮೆಷುಲ್ಲಾಹ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. 30 ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ. 31 ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಜೀಯ, ಮಲ್ತೀಯ, ಶೆಮಾಯ, ಸಿಮೆಯೋನ್, 32 ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ. 33 ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ. 34 ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್ 35 ಬೆನಾಯ, ಬೇದೆಯ, ಕೆಲೂಹು, 36 ವನ್ಯಾಹ, ಮೆರೇಮೋತ್, ಎಲ್ಲಾಷೀಬ್, 37 ಮತ್ತನ್ಯ, ಮತ್ತೆನೈ, ಯಾಸೈ, 38 ಬಾನೀ, ಬಿನ್ನೂಯ್, ಶಿಮ್ಮೀ, 39 ಶೆಲೆಮ್, ನಾತಾನ್, ಅದಾಯ, 40 ಮಕ್ಕದಬೈ, ಶಾಷೈ, ಶಾರೈ, 41 ಅಜರೇಲ್, ಶೆಲೆಮ್, ಶೆಮರ್ಯ, 42 ಶಲ್ಲೂಮ್, ಅಮರ್ಯ ಮತ್ತು ಯೋಸೇಫ್. 43 ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ವೈ, ಯೋವೇಲ್ ಮತ್ತು ಬೆನಾಯ. 44 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.

ನೆಹೆ

1 ಹಕ್ಕಲ್ಲನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ ಪಟ್ಟಣದ ಅರಮನೆಯಲ್ಲಿದ್ದಾಗ, 2 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು. 3 ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು. 4 ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. 5 ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ಧಾನಗಳನ್ನು ನೆರವೇರಿಸುವವನೇ, 6 ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕನಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ. 7 ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿಯುಗಳನ್ನು ನಾವು ಕೈಗೊಳ್ಳಲಿಲ್ಲ. 8 ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ: ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದುರಿಸಿಬಿಡುವೆನು; 9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಅರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ. 10 “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲ. 11 ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

2 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಾಷಸನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ. 2 ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು. 3 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದಿದ ಇರುವುದು ಹೇಗೆ?” ಎಂದು ಹೇಳಿದೆನು. 4 ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ, 5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತೆ ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ

ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು. 6 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು. 7 ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ 8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು. 9 ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. 10 ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ನಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು. 11 ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು. 12 ಅಮ್ಮೋನ್ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲಿದ್ದ ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ. 13 ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು. 14 ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ. 15 ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು. 16 ನಾನು ಆ ವರೆಗೆ ಯೆಹೂದರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಿರಲಿಲ್ಲ. 17 ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣು ಮುಂದಿರುತ್ತದ್ದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು. 18 ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು. 19 ಹೋರೋನ್‌ನವನಾದ ಸನ್ನಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು. 20 ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ ಹೆಸರೂ, ಸ್ಥಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.

3 ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು. 2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ಮಿಯನ ಮಗನಾದ ಜಕ್ಕೂರರು. 3 ಮೀನುಬಾಗಿಲನ್ನು ಕಟ್ಟಿದವರು ಹಸ್ನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು. 4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಶೋಚನ ಮೊಮ್ಮಗನೂ ಆಗಿರುವ ಮೇರೇಮೋತ್. ಆ ಮೇಲೆ ಬೆರೆಕ್ತನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಹ; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೋವದವರು. 5 ತೋವದವರಲ್ಲಿ ಶ್ರೀಮಂತರಾದದರೋ ತಮ್ಮ ಒಡೆಯರ ಸೆವೆಗಾಗಿ ಹೆಗಲನ್ನು ಕೊಡಲಿಲ್ಲ. 6 ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಧನ ಮಗನಾದ ಮೆಷುಲ್ಲಾಹನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು. 7 ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಬೋನಿನವನಾದ ಮೆಲೆಟ್ಟಿ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಬೋನ್ ಮತ್ತು ಮಿಚ್ಚ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು. 8 ಇದಾದ ನಂತರ ಹರ್ಹಯನ ಮಗನಾದ ಅಕ್ಸಾಳಿಗನಾದ ಉಜ್ಬೀಯೇಲ್; ಆ ಮೇಲೆ ಗಾಣಿಗನಾದ ಹನನ್; ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು. 9 ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು. 10 ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷ್ಫೈಯನ ಮಗನಾದ ಹಟ್ಟೂಷ್. 11 ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬನ ಮಗನಾದ ಹಷ್ಫೂಬನು. 12 ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಮೋಷನ ಮಗನೂ ಆದ ಶಲ್ಲೂಹ ಮತ್ತು ಅವನ ಪುತ್ರಿಯರು. 13 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ತೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು. 14 ತಿಪ್ತೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೆತ್ ಹಕ್ಕೇರಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು. 15 ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಚದ ಒಡೆಯನೂ, ಕೊಲ್ಮೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವಿದನ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು. 16 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಸೂರನ ಒಡೆಯನೂ, ಅಜೂಕನ ಮಗನೂ ಆದ ನೆಹೆಮೀಯನು. 17 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆರೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷ್ಫು ಇವರು. 18 ಇವರ ನಂತರ ಇವರ ಬಂಧುಗಳಲ್ಲಿ ಕೆರೀಲದ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬಷ್ಟೈ. 19 ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ

ಎದುರಿಗಿರುವ ಭಾಗವನ್ನು ಮಿಚ್ಚದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು. 20 ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು. 21 ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಶೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೇರೇಮೋತನು ಜೀರ್ಣೋದ್ಧಾರ ಮಾಡಿದನು. 22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೋರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು. 23 ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಫೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರು ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜೂರ್. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. 24 ಇವನ ನಂತರ ಅಜೂರ್ನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ಯೂರ್. 25 ಸೆರಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನು. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು. 26 ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು. 27 ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೋವದವರು ಜೀರ್ಣೋದ್ಧಾರ ಮಾಡಿದರು. 28 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ಯೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು. 29 ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶಿಮಾಯನು. 30 ಇವನ ನಂತರ ಶೆಲೆಮ್ನ ಮಗನಾದ ಹನನ್; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಅರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ಥಂತ ಕೊಳವೆಯ ಮುಂದೆ ಬೆರೆಕ್ತನ ಮಗನಾದ ಮೆಷುಲ್ಲಾಹ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು. 31 ಇನ್ನೂ ಮುಂದಕ್ಕೆ ಅಕ್ಸಾಳಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. 32 ಈ ಮೂಲೆಯಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಸಾಳಿಗರು ಮತ್ತು ವರ್ತಕರು.

4 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ನಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆತಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು. 2 ತನ್ನ ಸಹೋದರರ ಮತ್ತು ಸಮಾರ್ಥದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು. 3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು. 4 ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು. 5 ಅವರ ಅಪರಾಧವನ್ನು

ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರೆಲ್ಲಾ. 6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು. 7 ಸನ್ನಲ್ಲಟನೂ, ಟೋಬೀಯೂ, ಅರಬಿಯೂ, ಅಮ್ಮೋನಿಯೂ, ಅಮ್ಮೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು. 8 ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು. 9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು. 10 ಇತ್ತ ಯೆಹೂದ್ಯರು, “ಹೊರೆ ಹೊರವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು. 11 ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು. 12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು. 13 ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು. 14 ಆಗ ನಾನು ಅವರನ್ನು ಸಂಧರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯಿರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು. 15 ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು. 16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. 17 ಹೊರ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು. 18 ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ. 19 ನಾನು ಶ್ರೀಮಂತರಿಗೂ, ಅಧಿಕಾರಿಗಳಿಗೂ ಉಳಿದ ಜನರಿಗೂ, “ನಾವು ಮಾಡುವ ಕೆಲಸವು ಬಹಳ ದೊಡ್ಡದೂ, ಅನೇಕ ಸ್ಥಳಗಳಲ್ಲಿ ನಡೆಯುವಂಥದ್ದೂ ಆಗಿದೆ; ನಾವು ಗೋಡೆಯ ಮೇಲೆ ಚರಿದಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ. 20 ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು. 21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು. 22 ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು” ಎಂದು ಆಪ್ತಪಡಿಸಿದೆನು. 23 ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾಲಿನವರೂ ನಮ್ಮ ಬಟ್ಟೆಗಳನ್ನು

ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು.

5 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು. 2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು. 3 ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು. 4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು. 5 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು. 6 ಅವರ ಬೊಡ್ಡಿಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು. 7 ನಾನು ಮನಸ್ಸಿನಲ್ಲಿ ಸ್ವಲ್ಪ ಅಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ತಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ 8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ನಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು. 9 ಅನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ನಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ. 10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ತಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ. 11 ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂಲಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ತಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. 12 ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು. 13 ಇದಲ್ಲದೆ ನನ್ನ ನಡು ಪಟ್ಟಿಯನ್ನು ರೂಪಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದೆ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ಥತ್ತಿನಿಂದಲೂ ಈ ಪ್ರಕಾರವೇ ರೂಪಿಸಿ ಬಿಡಲಿ; ಅವನು ರೂಪಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದನು. ಕೊಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋದವರನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು. 14 ಅರಸನಾದ ಅರ್ತಾಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ತದಿಂದ ಜೀವನಮಾಡಲಿಲ್ಲ. 15 ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ಲತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು. 16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು

ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ. 17 ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳು ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು. 18 ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದರಿಂದ ನಾನು ದೇಶಾದಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ. 19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

6 ನಾನು ಪೌಳೋಡೆಯನ್ನು ಪುನಃ ಕಟ್ಟಿಸಿದನು, ಅದರ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸ್ಪಷ್ಟ. ಟೋಬಿಯೂ, ಅರಬಿಯನಾದ ಗೆಜೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. 2 ಅವರಲ್ಲಿ ಸ್ಪಷ್ಟ, ಗೆಜೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು. 3 ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದನು. 4 ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು. 5 ಐದನೆಯ ಸಾರಿ ಸ್ಪಷ್ಟವಾಗಿ ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು. 6 ಅದರಲ್ಲಿ “ಗೆಜೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬಿಳಬೇಕೆಂದಿದ್ದೀರಿ; ಅದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ. 7 ಇದಲ್ಲದೆ, ‘ಯೆಹೂದ್ಯರಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಅದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು. 8 ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು. 9 ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ದೈರ್ಯಪಡಿಸು ಎಂದು ಪ್ರಾರ್ಥಿಸಿದೆನು 10 ಅನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಅದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು. 11 ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು. 12 ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬಿಯನೂ, ಸ್ಪಷ್ಟವಿತ್ತೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು. 13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು. 14 ನನ್ನ ದೇವರೇ, ಟೋಬಿಯೂ, ಸ್ಪಷ್ಟವಿತ್ತೂ ಮಾಡಿದ ಈ ದುಷ್ಕೃತ್ಯಗಳು

ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ. 15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. 16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು. 17 ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬಿಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು. 18 ಏಕೆಂದರೆ ಅವನು ಅರಹನ ಮಗನಾದ ಶೆಕನ್ನನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರಕ್ತನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಅದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವನಿಗೆ ವಶವಾಗಿದ್ದರು. 19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬಿಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

7 ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು. 2 ಅನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಕಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ನನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು. 3 ನಾನು ಅವರಿಗೆ, “ಬಿಸಿಲಿರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು. 4 ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. 5 ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದೆನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ, 6 ಬಾಬಿಲೋನಿನ ಅರಸನಾದ ನಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು. 7 ಅವರು ಜೆರುಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಮ, ನಹಮಾನೀ, ಮೊದೇಕ್ಯ, ಬಿಲ್ಯಾನ್, ಮಿಸ್ತೇತ್, ಬಿಗ್ನೈ, ನೆಹೂಮ್, ಬಾಣ ಎಂಬ ನಾಲ್ಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ: 8 ಪರೋಷಿನವರು - 2,172. 9 ಶೆಫಟ್ಟಿನ ಸಂತಾನದವರು - 372. 10 ಅರಹನ ಸಂತಾನದವರು - 652. 11 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818. 12 ಖಲಾಮಿನ ಸಂತಾನದವರು - 1,254. 13 ಜತ್ಯೂವಿನ ಸಂತಾನದವರು - 845. 14 ಜಕ್ಟಿಯನ ಸಂತಾನದವರು - 760. 15 ಬಿನ್ನೂಯನ ಸಂತಾನದವರು - 648. 16 ಬೇಬ್ಬಿಯನ ಸಂತಾನದವರು - 628. 17 ಅಜ್ಜಾದಿನ ಸಂತಾನದವರು - 2,322. 18 ಅದೋನೀಕಾಮಿನ ಸಂತಾನದವರು - 667. 19 ಬಿಗ್ತಿಯನ ಸಂತಾನದವರು - 2,067. 20 ಅದೀನನ ಸಂತಾನದವರು - 655. 21 ಅಟೀರಿನವರಾದ ಹಿಜ್ಕಿಯನ ಸಂತಾನದವರು - 98. 22 ಹಾಷುಮಿನ ಸಂತಾನದವರು - 328. 23 ಬೇಜ್ಕಿಯನ ಸಂತಾನದವರು - 324. 24 ಹಾರಿಫಿನ ಸಂತಾನದವರು - 112. 25 ಗಿಬ್ಬೋನಿನ ಸಂತಾನದವರು - 95. 26 ಬೇಜ್ಕೇಮ್ ಮತ್ತು ನೆಬೋಫ ಊರಿನವರು - 188. 27 ಅನಾತೋತ್ ಊರಿನವರು - 128. 28 ಬೇತಜ್ಜಾವೇತಿನ ಊರಿನವರು - 42. 29

ಕಿರ್ಯಾತಾರಿಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743. 30 ರಾಮಾ ಮತ್ತು ಗೆಬ ಊರಿನವರು - 621. 31 ಮಿಕ್ಕಾಸಿನವರು - 122. 32 ಬೇತೇಲ್ ಮತ್ತು ಆಯಿ ಎಂಬ ಊರಿನವರು - 123. 33 ಎರಡನೆಯ ನೆಬೋವಿನವರು - 52. 34 ಎರಡನೆಯ ಏಲಾಮಿನವರು - 1,254. 35 ಹಾರಿಮನವರು - 320. 36 ಯೆರಿಕೋವಿನವರು - 347. 37 ಲೋಡ್, ಹಾದೀಡ್, ಮತ್ತು ಓನೋ ಊರಿನವರು - 721. 38 ಸೆನಾಹನವರು - 3,930. 39 ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973. 40 ಇಮ್ಮೇರನ ಸಂತಾನದವರು - 1,052. 41 ಪಷೂರನ ಸಂತಾನದವರು - 1,247. 42 ಹಾರಿಮನ ಸಂತಾನದವರು - 1,017 43 ಲೇವಿಯರಲ್ಲಿ - ಹೋದವನ ಸಂತಾನದವರಾದ ಯೇಷೂವ, ಕದ್ಮಿಯೇಲ್ ಸಂತಾನದವರು - 74. 44 ಗಾಯಕರಲ್ಲಿ ಅಸಾಫನ ಸಂತಾನದವರು - 148. 45 ದ್ವಾರಪಾಲಕರಲ್ಲಿ ಶಲ್ಲೂಮ್, ಅಟೀಲ್, ಟೆಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138. 46 ದೇವಾಲಯದ ಸೇವಕರಲ್ಲಿ ಜೀಹ, ಹಸೂಫ, ಟಬ್ಬಾಪೋತ್ ಸಂತಾನದವರು, 47 ಕೇರೋಸ್, ಸೀಯ, ಪಾದೋನ್ ಸಂತಾನದವರು, 48 ಲೆಬಾನ, ಹಗಾಬ, ಸಲ್ಮೈ ಸಂತಾನದವರು, 49 ಹಾನಾನ್, ಗಿದ್ದೇಲ್, ಗಹರ್ ಸಂತಾನದವರು, 50 ರೆವಾಯ, ರೆಜೀನ್, ನೆಕೋದ ಸಂತಾನದವರು, 51 ಗಜ್ಜಾಮ್, ಉಜ್ಜ, ಪಾಸೇಹ ಸಂತಾನದವರು, 52 ಬೇಸೈ, ಮೆಯನೀಮ್, ನೆಬೀಷೆಸೀಮ್ ಸಂತಾನದವರು, 53 ಬಕ್ಕೂಕ್, ಹಕ್ಕೂಫ, ಹರ್ಹೂರ್ ಸಂತಾನದವರು, 54 ಬಚ್ಚೂತ್, ಮೆಹೀದ, ಹರ್ಷ ಸಂತಾನದವರು 55 ಬಕೋಸ್, ಸೀಸೆರ, ತೆಮಹ ಸಂತಾನದವರು, 56 ನೆಬೀಹ, ಹಟೀಫ ಸಂತಾನದವರು. 57 ಸೊಲೊಮೋನನ ಸೇವಕರಲ್ಲಿ - ಸೋಟೈ, ಸೋಫೆರತ್, ಪೆರೀದನ ಸಂತಾನದವರು, 58 ಯಾಲ, ದರ್ಕೋನ್, ಗಿದ್ದೇಲ್ ಸಂತಾನದವರು, 59 ಶಫಟ್ಟಿ, ಹಟ್ಟೀಲ್, ಪೋಕೆರೆತ್ ಹಚ್ಚಿಬಾಯೀಮ್, ಅಮೋನ್ ಸಂತಾನದವರು. 60 ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ. 61 ತೇಲೈಲಹ, ತೇಲ್ಮೂಫ, ಕೆರೂಬ್, ಅದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೊಬ್ಬರನ್ನು ಸ್ಥಾಪಿಸಲಾರದವರಾದ, 62 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642. 63 ಯಾಜಕರಲ್ಲಿ ಹೋಬಾಯ, ಹಕ್ಕೋಬ್, ಬರ್ಜಿಲ್ಯೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಯೈ ಎಂಬುವನು ಗಿಲ್ಲಾದ್ದನಾದ ಬರ್ಜಿಲ್ಯೈಯ ಹೆಣ್ಣುಮಕ್ಕಳಲ್ಲಿ ಒಬ್ಬಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು. 64 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಪ್ಪದೊಂದಿಗೂ ಯಾಜಕೋದ್ಯೋಗದಿಂದ ತಳ್ಳಲಟ್ಟಿರು. 65 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು. 66 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು. 67 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ. 68 ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೆಸರಗತ್ತೆಗಳೂ, 69 ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಪ್ಪತ್ತು ಕತ್ತೆಗಳೂ ಇದ್ದವು. 70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಪಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು. 71 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಿದ ಭಂಡಾರಕ್ಕೆ ಕೊಟ್ಟಿದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ; 72 ಉಳಿದ ಜನರು ಕೊಟ್ಟಿದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು. 73 ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ

ಸೇವಕರು ಅಂತೂ ಇಸ್ರಾಯೇಲರಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.

8 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು. 2 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು. 3 ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು. 4 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ತ, ಶಮ, ಅನಾಯ, ಊರೀಯ, ಹಿಲೀಯ, ಮಾಸೇಯ ಎಂಬವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲೀಯ, ಹಾಷುಮ್, ಹಷ್ವದ್ವಾನ, ಜೆಕರ್ಯ, ಮೆಷಲ್ಯಾಮ್ ಎಂಬವರೂ ನಿಂತುಕೊಂಡಿದ್ದರು. 5 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದು ಕೂಡಲೆ ಎಲ್ಲರೂ ಎದ್ದು ನಿಂತರು. 6 ಎಜ್ರನು ಪಠಾತ್ಮರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಟಿಸಿ ಯೆಹೋವನನ್ನು ಆರಾಧಿಸಿದರು. 7 ಆ ಮೇಲೆ ಯೇಷೂವ, ಬಾನೀ, ಶೇರೇಬ್ಬ, ಯಾಮೀನ್, ಅಕ್ಕೂಬ್, ಶಫೈತ್ಯೈ, ಹೋದೀಯ, ಮಾಸೇಯ, ಕೆಲೆಟಿ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು. 8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು. 9 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು. 10 ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮುಷ್ಣಾನುವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು. 11 ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು. 12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು. 13 ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿದರು. 14 ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ಯೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು. 15 ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಬರ್ಬೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳೆಳ್ಳ ಕೊಂಬೆಗಳನ್ನು ತರಬೇಕು.” 16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ

ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು. 17 ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು. 18 ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.

9 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಡೆತಿಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು. 2 ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು. 3 ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಆಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು. 4 ಯೇಷೂವ, ಬಾನೀ ಕದ್ಮಿಯೇಲ್, ಶಬನ್, ಬುನ್ಯೆ, ಶೇರೇಬ್, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು. 5 ಅನಂತರ ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಪ್ಪೆಜೈಯ, ಶೇರೇಬ್, ಹೋದೀಯ, ಶಬನ್, ಪೆತಹ್ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೇಳಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಿಲಿ. 6 ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ. 7 ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ತೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ. 8 ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು. 9 ಏಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಾಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ. 10 ಏಗುಪ್ತರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯೂ, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ. 11 ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಬಣಸೆದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟಿ. 12 ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ. 13 ಸೀನಾಯ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ. 14 ನಿನ್ನ ಸೇವಕನಾದ

ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ. 15 ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ. 16 ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಲಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು. 17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಲಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಏಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುಪೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ. 18 ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಏಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ, 19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ. 20 ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ. 21 ನಲ್ಲತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ. 22 ರಾಜ್ಯಗಳನ್ನೂ ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಟೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓರ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು. 23 ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ. 24 ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ. 25 ಅವರು ಕೋಟಿಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೆಮರಗಳ ತೋಪುಗಳನ್ನೂ ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಬೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಅನಂದಿಸುತ್ತಿದ್ದರು. 26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರಮಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು. 27 ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯೆಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ. 28 ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ. 29 ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ

ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು. 30 ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ. 31 ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುದರಿಂದ ನಿನ್ನ ಮಹಾಕೃಪಾನ್ವಿತವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ. 32 ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಆರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಲವು ಎಂದು ಎಚ್ಚರಿಸಬೇಡ. 33 ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡೆಸಿದೆ. ನಾವಾದರೋ ದುಷ್ಟರು. 34 ನಮ್ಮ ಆರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ. 35 ಅವರು ಸ್ವರಾಜ್ಯದಲ್ಲಿಡುಕೊಂಡು ನೀನು ದಯಪಾಲಿಸಿದ ಸಮ್ಮದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಟತ್ವಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ. 36 ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮ್ಮದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ. 37 ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡೆಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ" ಎಂದು ಪ್ರಾರ್ಥಿಸಿದರು. 38 ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.

10 ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನಹಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿಫ್ಥಿಯ, 2 ಸೆರಾಯ, ಅಜರ್ಯ, ಯೆರಮೀಯ, 3 ಪಷೂರ್, ಅಮರ್ಯ, ಮಲೀಯ, 4 ಹಟ್ಟಿೂಷ್, ಶೆಬುನ್, ಮಲ್ಹೂಕ್, 5 ಹಾರಿಮ್, ಮೇರೇಮೋತ್, ಒಬದ್, 6 ದಾನೀಯೇಲ್, ಗಿನ್ನಿತ್ಮೋನ್, ಬಾರೂಕ್, 7 ಮೆಷುಲ್ಮಾಮ್, ಅಬೀಯ, ಮಿಯ್ಯಾಮೀನ್, 8 ಮಾಜ್ಕ, ಬಿಲ್ಗೈ, ಶೆಮಾಯ ಎಂಬ ಯಾಜಕರು. 9 ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮಿಯೇಲ್ ಎಂಬವರು. 10 ಇವರ ಬಂಧುಗಳಾದ ಶೆಬುನ್, ಹೋದೀಯ. ಕೆಲೇಟ, ಪೆಲಾಯ, ಹಾನಾನ್, 11 ಮೀಕ, ರೆಹೋಬ್, ಹಷಬ್ಬ, 12 ಜಕ್ರೂರ್, ಶೇರೇಬ್ಬ, ಶೆಬುನ್, 13 ಹೋದೀಯ, ಬಾನೀ, ಬೆನೀನೂ ಎಂಬವರು. 14 ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಎಲಾಮ್, ಜತ್ಸೂ, ಬಾನೀ, 15 ಬುನ್ನೀ, ಅಜ್ಜೂರ್, ಬೇಬ್ಶೈ 16 ಅದೋನೀಯ, ಬಿಗ್ನೈ, ಅದೀನ್, 17 ಅಟೀರ್, ಹಿಜ್ಜೀಯ, ಅಜ್ಜೂರ್, 18 ಹೋದೀಯ, ಹಾಮಮ್, ಬೇಜೈ, 19 ಹಾರೀಫ್, ಅನಾತೋಕ್, ನೇಬೈ, 20 ಮಗ್ಗೀಯಾಷ್, ಮೆಷುಲ್ಮಾಮ್, ಹೇಜೀರ್, 21 ಮೇಷೀಜಬೇಲ್, ಚಾದೋಕ್, ಯದ್ನೂವ, 22 ಪೆಲಟ್ಟ, ಹಾನಾನ್, ಅನಾಯ, 23 ಹೋಷೇಯ, ಹನನ್, ಹಷೂಬ್, 24 ಹಲೋಹೇಷ್, ಪಿಲ್ಟ, ಶೋಬೇಕ್, 25 ರೆಹೂಮ್, ಹಷಬ್ಬ, ಮಾಸೇಯ, 26 ಅಹೀಯ, ಹಾನಾನ್, ಅನಾನ್, 27 ಮಲ್ಹೂಕ್, ಹಾರಿಮ್, ಬಾನ ಎಂಬವರು. 28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ

ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗೃಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು. 29 ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ: 30 ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ. 31 ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ. 32 ವರ್ಷಕ್ಕೆ ಒಂದು ಶಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ. 33 ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು. 34 ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟಿ ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ. 35 ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು. 36 ನಮ್ಮ ಚೋಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೋಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೋಚ್ಚಲ ಕರುಗಳನ್ನೂ, ಚೋಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು. 37 ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು. 38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು. 39 ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.

11 ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟಿ ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು. 2 ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ

ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಅಶೀರ್ವದಿಸಿದರು. 3 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರಿಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. 4 ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನ, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಟನ ಮಗ; ಇವನು ಮಹಲಲೀಲನ ಮಗ, ಇವನು ಪೆರೇಚ್ ಸಂತಾನದವನು. 5 ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಮೋಜಿಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು. 6 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೇಚ್ ಸಂತಾನದ ರಣವೀರರು ನಾನೂರ ಅರುವತ್ತೆಂಟು ಮಂದಿ. 7 ಬೆನ್ಯಾಮೀನ್ ಕುಲದವರಲ್ಲಿ: ಸಲ್ಮ, ಇವನು ಮೆಷುಲ್ಯಾಮನ ಮಗ; ಇವನು ಯೋವೋದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಕಾತೀಯೀಲನ ಮಗ; ಇವನು ಯೆಶಾಯನ ಮಗ. 8 ರಣವೀರರಾದ ಗಬ್ಶಿ ಮತ್ತು ಸಲ್ಮಿ ಹಾಗು ಒಂಭತ್ತೊಂದೊಂದೊಂದು ಮಂದಿ. 9 ಜಿತ್ತಿಯನ ಮಗನಾದ ಯೋವೀಲನು ಇವರ ನಾಯಕನು. ಹಸ್ತನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು. 10 ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್, 11 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಯಾಮನ ಮೊಮ್ಮಗನೂ ಹಿಲ್ತಿಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು. 12 ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೊಬ್ಬನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಮೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷೂರನ ಮಗ; ಇವನು ಮಲ್ತೀಯನ ಮಗ. 13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲವತ್ತೆರಡು ಮಂದಿ. ಅಮಾಷೈ ಎಂಬುವನು ಮತ್ತೊಬ್ಬನು. ಇವನು ಅಜರೀಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಮೋಕನ ಮಗ; ಇವನು ಇಮ್ಮೇರನ ಮಗ. 14 ರಣವೀರರಾಗಿದ್ದ ಈ ಅಮಾಷೈಯ ಬಂಧುಗಳು ನೂರಪ್ಪತ್ತೆಂಟು ಮಂದಿ. ಹಗ್ಗದೋರೀಮನ ಮಗನಾದ ಜಬ್ದೀಯೀಲನು ಇವರ ನಾಯಕನು. 15 ಲೇವಿಯರಲ್ಲಿ: ಹಷೂಬನ ಮಗನೂ, ಅಜ್ಜೀಕಾಮನ ಮೊಮ್ಮಗನೂ, ಹಷಬ್ಬನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು. 16 ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ದೈತ್ಯ, ಯೋಜಾಬಾದ್ ಎಂಬುವವರು, 17 ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಅಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ನ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಕುಕ್ಯ, ಶಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ಬ ಎಂಬುವವರು, 18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತಾಲ್ಪಾ ಮಂದಿ. 19 ದ್ವಾರಪಾಲಕರಲ್ಲಿ: ಅಕ್ಕೂಬ್, ಟಿಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ. 20 ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು. 21 ದೇವಾಲಯದ ಸೇವಕರು ಒಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ವ ಎಂಬುವವರು ಇವರ ನಾಯಕರಾಗಿದ್ದರು. 22 ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಅಸಾಫ್ತೋಗಿ ಸೇರಿದ ಬಾನೀಯನ ಮಗನೂ, ಹಷಬ್ಬನ ಮೊಮ್ಮಗನೂ, ಮತ್ತನ್ನನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು. 23

ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು. 24 ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಮನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. 25 ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತಬ, ದೀಬೋನ್, ಯೆಕಬ್ಬಿಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು, 26 ಯೇಷೂವ, ಮೋಲಾದ, ಬೇತ್ಲೆಲೆಕ್ ಇವುಗಳೂ ಮತ್ತು ಇವುಗಳ ಗ್ರಾಮಗಳು, 27 ಹಜೆರ್ ಷೂವಾಲ್ ಹಾಗು ಬೇರ್ಷೆವ ಇವುಗಳೂ ಮತ್ತು ಇವುಗಳ ಗ್ರಾಮಗಳು, 28 ಚಿಕ್ಲಿ, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು, 29 ಏನ್ಮೋನ್, ಚೋರ್, ಯಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು, 30 ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆವದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು. 31 ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಲಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು. 32 ಅನಾತೋತ್, ನೋಬ್, ಅನನ್ಯ, 33 ಹಾಜೋರ್, ರಾಮಾ, ಗಿತ್ತಯಿಮ್, 34 ಹಾದೀದ್, ಚೆಬೋಯಿಮ್, ನೆಬಲ್ಯಾಟ್, 35 ಲೋದ್, ಒನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು. 36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.

12 ಶೆಯಲ್ಲಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ, 2 ಅಮರ್ಯ, ಮಲ್ಯಾಕ್, ಹಟ್ಟೂಷ್, 3 ಶೆಕನ್ಯ, ರೆಹುಮ್, ಮೆರೇಮೋತ್, 4 ಇದ್ದೋ, ಗಿನ್ನೆತೋನ್, ಅಬೀಯ, 5 ಮಿಯ್ಯಾಮೀನ್, ಮಾದ್, ಬಿಲ್ಯ, 6 ಶೆಮಾಯ, ಯೋಯಾರೀಬ್, ಯೆದಾಯ, 7 ಸಲ್ಮ, ಅಮೋಕ್, ಹಿಲ್ತಿಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು. 8 ಲೇವಿಯರಲ್ಲಿ: ಯೇಷೂವ, ಬಿನ್ಯೂಯ, ಕದ್ಮೀಯೇಲ್, ಶೆರೇಬ್ಬ, ಯೆಹೂದ ಮತ್ತು ಮತ್ತನ್ನ ಇವರು. ಮತ್ತನ್ನನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು. 9 ಇವರ ಸಹೋದರರಾದ ಬಕ್ಕುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು. 10 ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಲಾಪೀಬನನ್ನೂ, ಎಲ್ಲಾಪೀಬನು ಯೋಯಾದನನ್ನೂ, 11 ಯೋಯಾದನು ಯೋನಾತಾನನನ್ನೂ, ಯೋನಾತಾನನು ಯೆದೂವನನ್ನೂ ಪಡೆದರು. 12 ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ, 13 ಎಜ್ರನ ಗೋತ್ರದ ಮೆಷುಲ್ಯಾಮ್, ಅಮರ್ಯನ ಗೋತ್ರದ ಯೆಹೋಹಾನಾನ್, 14 ಮಲ್ಯಾಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್, 15 ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಮಿ, 16 ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಯಾಮ್, 17 ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ದನ ಗೋತ್ರದ ಪಿಲ್ಮಿ, 18 ಬಿಲ್ಯ ಗೋತ್ರದ ಶೆಮೂವ, ಶೆಮಾಯನ ಗೋತ್ರದ ಯೆಹೋನಾತಾನ್, 19 ಯೋಯಾರೀಬನ ಗೋತ್ರದ ಮತ್ತೆನ್ಯ, ಯೆದಾಯನ ಗೋತ್ರದ ಉಜ್ಜೀ, 20 ಸಲ್ಮಿ ಗೋತ್ರದ ಕಲ್ಮಿ, ಅಮೋಕನ ಗೋತ್ರದ ಏಬೆಲ್, 21 ಹಿಲ್ತಿಯನ ಗೋತ್ರದ ಹಷಬ್ಬ, ಯೆದಾಯನ ಗೋತ್ರದ ನೆತನೇಲ್ ಇವರು. 22 ಎಲ್ಲಾಪೀಬ್, ಯೋಯಾದ, ಯೋಹಾನಾನ್, ಯೆದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೇಷ ರಾಜನ ಅಳ್ಳಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು. 23 ಎಲ್ಲಾಪೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವ್ಯತ್ಯಾಸವೆಂಬ ಗ್ರಂಥದಲ್ಲಿ ಬರೆದಿರುತ್ತದೆ. 24 ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಜಾಬಾಕನ ಮೊಮ್ಮಗನೂ ಆದ ಯೋಯಾಕೀಮ್,

ದೇಶಾಧಿಪತಿಯಾದ ನೆಹೆಮಿಯ, ಯಾಜಕನೂ ಧರ್ಮೋಪದೇಶಕನಾದ ಎಜ್ರಾ ಇವರ ಕಾಲದಲ್ಲಿರುವರು: 25 ಹಷಬ್ಬ, ಶೇರೇಬ್ಬ, ಯೇಷೂವ, ಬಿನ್ನೂಯ್, ಕದ್ಮಿಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮರಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು. 26 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯ್ದಿಡಿದ ದ್ವಾರಪಾಲಕರು: ಮತ್ತನ್ನ, ಬಕ್ಕುಕ್ಲ, ಒಬದ್, ಮೆಘಲ್ತಾಮ್, ಟೆಲ್ಮೋನ್, ಅಕ್ಕೂಬ್ ಎಂಬುವವರು. 27 ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗೂ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು. 28 ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೋಧನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಸಾರ ಗ್ರಾಮ, 29 ಬೆತ್ ಗಿಲ್ಲಾಲ್, ಗೆಬ ಮತ್ತು ಅಜ್ಜಾವೇತ್, ಊರುಗಳಿಗೆ ಸೇರಿದವ ಹಳ್ಳಿಗಳು ಇವುಗಳಿಂದ ಸೇರಿ ಬಂದರು. 30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಿಪಡಿಸಿದರು. 31 ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಅಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು. 32 ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ, 33 ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಘಲ್ತಾಮ್, 34 ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬವರೂ 35 ಆಸಾಫ್ ಸಂತಾನದ ಜಕ್ಕೂರಿನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ನನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ 36 ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲ್, ಗಿಲಲ್, ಮಾಯ್, ನೆತನೇಲ್, ಯೆಹೂದ, ಹಾನಾನೀ ಎಂಬವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು. 37 ಇವರು ಬುಗಿ ಬಾಗಿಲನ್ನು ಹಾದು ನೆಟ್ಟಿಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು. 38 ಅವನನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ 39 ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು. 40 ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ 41 ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನ್ಯೆ, ಜೆಕರ್ಯ, ಹನನ್ ಇವರೂ 42 ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹೈನು ಇವರ ನಾಯಕನು. 43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರ ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ದೊಡ್ಡ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷೋದ್ದನೆಯು ಬಹಳ ದೂರದವರೆಗೂ ಕೇಳಿಸಿತು. 44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ

ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. 45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು. 46 ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು. 47 ಜೆರುಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮ ದೇವರಲ್ಲಿಯೂ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

13 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗೂ ಮೋಬಾಬ್ಬರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು. 2 ಯಾಕೆಂದರೆ ಅವರು ಇಸ್ರಾಯೇಲರನ್ನು ಅಸ್ತಪಾನಗೊಂಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಶಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು. 3 ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು. 4 ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು. 5 ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು. 6 ಬಾಬಿಲೋನಿನ ಅರಸನಾದ ಅರ್ತಾಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು, 7 ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ, 8 ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದನು. 9 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದನು. 10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು. 11 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗಡಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೀಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದನು. 12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು. 13 ನಂತರ ಉಗ್ರಾಣಗಳ ಮೇಲ್ವಿಚಾರಕನಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ

ಜಕ್ಕೂರನ ಮಗನೂ, ಮತ್ಸ್ಯನ ಮೊಮ್ಮಗನೂ ಆದ ಹಾನಾನನನ್ನೂ ಓಡಿಸಿಬಿಟ್ಟನು. 29 ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ನೇಮಿಸಿದನು. ಇವರಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆಲ್ಲಾ. ಅವರ ಕೃತ್ಯಗಳನ್ನೂ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು. 14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಅಪಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ. 15 ಆ ಕಾಲದಲ್ಲಿ ಯೆಹೂದದಲ್ಲಿ 31 ನಿಯಮಿತ ಕಾಲಗಳನ್ನು ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ ಕಣದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಇದನ್ನು ನೆನಪುಮಾಡಿಕೋ. ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಅಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು. 16 ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು. 17 ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ. 18 ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು. 19 ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು. 20 ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು. 21 ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ. 22 ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು. 23 ಅದೇ ಕಾಲದಲ್ಲಿ ನಾನು ಅಷ್ಷೋರ್, ಅಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು. 24 ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಷೋರ್ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು. 25 ಅವರನ್ನು ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು, 26 ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು. 27 ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಕೃತ್ಯವನ್ನು ಮಾಡಿ ದೇವರಿಗೆ ದೋಷಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲುಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು. 28 ಮಹಾಯಾಜಕನಾದ ಎಲ್ಲಾಜೀವನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ನಾದ ಸನ್ನಲ್ಲಟ್ಟಿನಿಗೆ ಆಳಿಯಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ

ಎಸ್ತೀ

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೈದು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

2 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸನದಲ್ಲಿ ಅಸೀನನಾಗಿ ಆಡಳಿತ ನಡೆಸುತ್ತಿದ್ದನು. **3** ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು. **4** ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು. **5** ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಅವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು. **6** ಆ ತೋಟದ ಅವರಣವು ಬಿಳಿ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾನಿರ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು. **7** ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು. **8** “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು. **9** ವಸ್ತ್ರ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು. **10** ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಅನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮಹೂಮಾನ್, ಬಿಜತಾ, ಹಬೋನಾ, ಬಿಗಿತಾ, ಅಬಗಿತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ, **11** “ವಸ್ತ್ರ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬುದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು. **12** ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಸ್ತ್ರ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು. **13** ವಿಧಿಯಾಯ್ತುಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. **14** ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜವಾನ್ಸಿದ್ಧ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇಕಾರ್, ಅದ್ರಾತಾ, ತರ್ಷೀಪ್, ಮೆರೆಸ್, ಮಸೇನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು. **15** ಅವನು ಸಮುಯೇಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಸ್ತ್ರ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು. **16** ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಸ್ತ್ರ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ. **17** ರಾಣಿಯು ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಸ್ತ್ರ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಿಲ್ಲವಲ್ಲ’ ಅನ್ನುವರು.

18 ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು. **19** ಅರಸನು ಒಪ್ಪುವುದಾದರೆ ವಸ್ತ್ರಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದೆ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಕಾರದ ಇನ್ನೊಬ್ಬಳಿಗೆ ಕೊಡಲಿ. **20** ಈ ರಾಜನಿರ್ಣಯವು ಬಹು ವಿಶ್ವಾಸವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು. **21** ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು. **22** ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.

2 ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಸ್ತ್ರಿಯನ್ನೂ ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು. **2** ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು. **3** ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ. **4** ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಸ್ತ್ರಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು. **5** ಶೂಷನ್ ಕೋಟೆಯಲ್ಲಿ ಮೊದಲೆ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯೂಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು. **6** ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಬ್ಬಯಿಟ್ಟವರಲ್ಲಿ ಇವನೂ ಒಬ್ಬನು. **7** ಇವನು ಎಸ್ತೀರ್ ಎಂಬ ಹೆಸರಿನ ಹದನ್ನಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು. **8** ಅರಸನ ನಿರ್ಣಯವೂ, ಇಷ್ಟೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೀರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು. **9** ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯು ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು. **10** ಎಸ್ತೀರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊದಲೆಹೇಗೈಯ ಹೀಗೆ ಅಪ್ಪಣೆಕೊಟ್ಟಿದ್ದನು. **11** ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು. **12** ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ ಅಂತು ಹನ್ನೆರಡು ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳೂ ಅಂತು ಹನ್ನೆರಡು

ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ಠೇರೋಷನ ಬಳಿಗೆ ಹೋಗಬೇಕಾಗಿತ್ತು. 13 ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು. 14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಪ್ಪಜನಿಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನ ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ. 15 ಅರಸನ ಬಳಿಗೆ ಹೋಗುವುದಕ್ಕೆ ಮೊದಲೇಯೇ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀತ್ಯಲನ ಮಗಳೂ ಆದ ವಸ್ತೀರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಳ್ಳಿ ಎಂಬ ರಾಜಕಂಚುಕಿಯ ನೇಮಿಸಿದ್ದನ್ನೇ ಹೊರತು ಆಕೆ ಬೇರೆನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು. 16 ಅರಸನಾದ ಅಹಷ್ಠೇರೋಷನ ಬಳಿಗೆ ಅವನ ಆಜ್ಞೆಯು ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು. 17 ಅರಸನು ಎಲ್ಲಾ ಸ್ತ್ರೀಯರಲ್ಲಿ ವಸ್ತೀರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಸ್ತ್ರೀ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು. 18 ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ವಸ್ತೀರಳ ಜೊತೆಗೆ ಎಂದು ದೊಡ್ಡ ಜೊತೆಗವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೇರಿಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. 19 ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊದಲೇಯೂ ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು. 20 ವಸ್ತೀರಳಾದರೋ ಮೊದಲೇಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ. 21 ಆ ದಿನಗಳಲ್ಲಿ ಮೊದಲೇಯ ಅರಮನೆಯ ದ್ವಾರಪಾಲಕರಾದ ಬಿಗಿತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪಪುಳ್ಳವರಾಗಿ ಅರಸನಾದ ಅಹಷ್ಠೇರೋಷನಿಗೆ ವಿರುದ್ಧವಾಗಿ ಕೈಯತ್ತಬೇಕೆಂದು ಒಳಸಂಚು ಮಾಡಿದ್ದರು. 22 ಈ ಸಂಗತಿಯು ಮೊದಲೇಯ ಗೊತ್ತಾದಾಗ ಅವನು ಅದನ್ನು ವಸ್ತೀರ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು. 23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.

3 ಇದಾದನಂತರ ಅರಸನಾದ ಅಹಷ್ಠೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು. 2 ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊದಲೇಯ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ. 3 ಅರಮನೆಯ ದ್ವಾರಪಾಲಕರು ಮೊದಲೇಯಿಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರಶ್ನಿಸಿದ ಅವನನ್ನು ಎಚ್ಚರಿಸುತ್ತಿದ್ದರು. 4 ಮೊದಲೇಯ ತಾನು ಯೆಹೂದ್ಯನನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು. 5 ಮೊದಲೇಯ ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು. 6 ಅವನು ಮೊದಲೇಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ಠೇರೋಷನ ರಾಜ್ಯದಲ್ಲಿ ಮೊದಲೇಯ ಬಂಧುಬಳಗದವರನ್ನು ಅಂದರೆ

ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು. 7 ಅರಸನಾದ ಅಹಷ್ಠೇರೋಷನ ಆಜ್ಞಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು. 8 ಹಾಮಾನನು ಅರಸನಾದ ಅಹಷ್ಠೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳಿಗಿಂತ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳಿಗಿಂತ ನಿಯಮಗಳು ಇತರ ಎಲ್ಲಾ ಜನಾಂಗಗಳಿಗಿಂತ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವುದು ಅಚಿತ್ತವಲ್ಲ. 9 ಅರಸನ ಚಿತ್ತನಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು. 10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯೊಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು. 11 ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು. 12 ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ಠೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು. 13 ಪತ್ರಗಳು ಅಂಚಿಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿ, ಸಂಹರಿಸಿ, ನಿರ್ನಾಮಗೊಳಿಸಿ. ಅವರ ಸೊತ್ತನ್ನು ಸೂರೆಮಾಡಿ” ಎಂದೂ ಬರೆದಿತ್ತು. 14 ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು. 15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚಿಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

4 ಮೊದಲೇಯ ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು. 2 ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಿಬಾರದೆಂದು ಅಪ್ಪಣೆಯಾಗಿತ್ತು. ಅದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು. 3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲಿಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು. 4 ವಸ್ತೀರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊದಲೇಯಿಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೊ” ಎಂದು ಹೇಳಿಕಳುಹಿಸಿದಳು. ಆದರೆ

ಅವನು ಅವುಗಳನ್ನು ಸ್ವೀಕರಿಸಿಲ್ಲ. 5 ಆಗ ಆತ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊದಲೆಕ್ಕಿಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದನು. 6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊದಲೆಕ್ಕಿಯ ಹತ್ತಿರ ಹೋದನು. 7 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊದಲೆಕ್ಕಿಯ ತನಗೆ ಸಂಭವಿಸಿದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು. 8 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೀರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನನಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು. 9 ಹತಾಕನು ಹಿಂದಿರುಗಿ ಬಂದು ಎಸ್ತೀರಳಿಗೆ ಮೊದಲೆಕ್ಕಿಯ ಮಾತುಗಳನ್ನು ತಿಳಿಸಿದನು. 10 ಎಸ್ತೀರಳು ಅವನನ್ನು ಪುನಃ ಮೊದಲೆಕ್ಕಿಯ ಬಳಿಗೆ ಕಳುಹಿಸಿ, 11 “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗೂಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಅಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು. 12 ಹತಾಕನು ಎಸ್ತೀರಳ ಮಾತುಗಳನ್ನು ಮೊದಲೆಕ್ಕಿಗೆ ತಿಳಿಸಿದನು. 13 ಅವನು ಎಸ್ತೀರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ. 14 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು. 15 ಆಗ ಎಸ್ತೀರಳು ಮೊದಲೆಕ್ಕಿಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; 16 ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು. 17 ಮೊದಲೆಕ್ಕಿ ಹಿಂದಿರುಗಿ ಹೋಗಿ ಎಸ್ತೀರಳು ಹೇಳಿದಂತೆಯೇ ಮಾಡಿದನು.

5 ಮೂರನೆಯ ದಿನದಲ್ಲಿ ಎಸ್ತೀರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು. 2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೀರ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿರುವ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. 3 ಎಸ್ತೀರಳು ಅರಸನ ಸಮೀಪಕ್ಕೆ ಹೋಗಿ ದಂಡ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೀರ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು. 4 ಅದಕ್ಕೆ ಎಸ್ತೀರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು. 5 ಕೂಡಲೆ ಅರಸನು, “ಎಸ್ತೀರಳು ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೀರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. 6 ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೀರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು. 7 ಅದಕ್ಕೆ ಎಸ್ತೀರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು

ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ 8 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು. 9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊದಲೆಕ್ಕಿಯ ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು. 10 ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಅಪ್ಪರನ್ನೂ ಪತ್ನಿಯಾದ ಜೆರೆಷನ್ನೂ ಕರೆದನು. 11 ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾಶಿತಿಯನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ, 12 “ಇದಲ್ಲದೆ ಎಸ್ತೀರ ರಾಣಿಯು ತಾನು ಸಿದ್ಧಮಾಡಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ. 13 ಆದರೂ ಮೊದಲೆಕ್ಕಿ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ಅವನ ಎಲ್ಲಾ ಅಪ್ಪರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊದಲೆಕ್ಕಿಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

6 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟಿನಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು. 2 ಅಹಶ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗಿತಾನ್ ಮತ್ತು ತೆರ್ಪೆ ಎಂಬ ಇಬ್ಬರೂ ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊದಲೆಕ್ಕಿ ಮುಖಾಂತರ ಬಯಲಿಗೆ ಬಂದ ಸಂಗತಿಯೂ ಅದರಲ್ಲಿ ಬರೆಯಲಾಗಿತ್ತು. 3 ಆಗ ಅರಸನು, “ಇದಕ್ಕಾಗಿ ಮೊದಲೆಕ್ಕಿಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು. 4 ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊದಲೆಕ್ಕಿಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು. 5 ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು. 6 ಹಾಮಾನನು ಬಂದಾಗ, “ಅರಸನು ಯಾರನ್ನಾದರೂ ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು. 7 ಅದಕ್ಕೆ ಹಾಮಾನನು, “ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವುದಕ್ಕೆ ಇಷ್ಟವುಳ್ಳವನಾಗಿರುವನು” ಅಂದುಕೊಂಡನು. 8 ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು. 9 ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು. 10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊದಲೆಕ್ಕಿ ಎಂಬ

ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ" ಎಂದು ಅಪ್ಪಣೆಮಾಡಿದನು. 11 ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊದೇಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, "ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ" ಎಂದು ಪ್ರಕಟಣೆಮಾಡಿಸಿದನು. 12 ಮೊದೇಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೀಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. 13 ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, "ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಕಾಗುವಿ" ಎಂದು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಠಕುರಿಗಳು ಬಂದು ಎಸ್ತೀರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.

7 ಅರಸನು ಹಾಮಾನನೊಡನೆ ಎಸ್ತೀರಳ ಮನೆಗೆ ಔತಣಕ್ಕಾಗಿ ಬಂದನು. 2 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೀರಳಿಗೆ, "ಎಸ್ತೀರ್ ರಾಣಿಯೇ, ನಿನ್ನ ವಿಜ್ಞಾನನ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು" ಎಂದು ಹೇಳಿದನು. 3 ಆಗ ಎಸ್ತೀರ್ ರಾಣಿಯು, "ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾನವೆನ್ನುವುದು, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು. 4 ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟಿವೆ. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು" ಎಂದು ಉತ್ತರಕೊಟ್ಟಳು. 5 ಅಹಷ್ಟೇರೋಷ್ ರಾಜನು ಎಸ್ತೀರ್ ರಾಣಿಯನ್ನು, "ಇಂಥ ದುಷ್ಟತ್ವದ ಮೇಲೆ ಮನಸ್ಸಿಟ್ಟವನು ಯಾವನು? ಅವನಲ್ಲಿ?" ಎಂದು ಕೇಳಿದನು. 6 ಆಗ ಆಕೆಯು, "ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ" ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು. 7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೀರಳ ಪತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು. 8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೀರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, "ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?" ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು. 9 ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, "ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊದೇಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ" ಎಂದನು. ಅದಕ್ಕೆ ಅರಸನು, "ಹಾಗಾದರೆ ಹಾಮಾನನನ್ನು ಅದಕ್ಕೇ ನೇತುಹಾಕಿರಿ" ಎಂದು ಆಜ್ಞಾಪಿಸಿದನು. 10 ಹಾಮಾನನನ್ನು ಮೊದೇಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಎರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

8 ಆ ದಿನದಲ್ಲಿ ಅರಸನಾದ ಅಹಷ್ಟೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೀರ್ ರಾಣಿಗೆ ಕೊಟ್ಟನು. ಆಕೆಯು ಮೊದೇಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು. 2 ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಟುರವನ್ನು ಮೊದೇಕೈಗೆ

ಕೊಟ್ಟನು; ಎಸ್ತೀರಳು ಹಾಮಾನನ ಮನೆಯ ಅಡಳಿತವನ್ನು ಅವನಿಗೆ ಒಪ್ಪಿಸಿದಳು. 3 ಎಸ್ತೀರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, "ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು ಅಪಾಯಗಳನ್ನು ನಿವಾರಿಸಬೇಕು" ಎಂದು ವಿಜ್ಞಾಪಿಸಿದಳು. 4 ಅರಸನು ಸುವರ್ಣ ರಾಜಬಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು. 5 ಆಗ ಎಸ್ತೀರಳು ಅವನಿಗೆ, "ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು. 6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ?" ಎಂದು ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?" ಎಂದು ಬಿನ್ನವಿಸಿದಳು. 7 ಆಗ ಅಹಷ್ಟೇರೋಷ್ ರಾಜನು ರಾಣಿಯಾದ ಎಸ್ತೀರಳಿಗೂ ಮತ್ತು ಯೆಹೂದ್ಯನಾದ ಮೊದೇಕೈಗೂ, "ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೀರಳಿಗೆ ದಾನಮಾಡಿದ್ದೀನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ. 8 ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ" ಎಂದು ಹೇಳಿದನು. 9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊದೇಕೈಯು ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು. 10 ಮೊದೇಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು. 11 ಆ ಪತ್ರಗಳಲ್ಲಿ ಅರಸನು, "ಅಹಷ್ಟೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು. 12 ತಮ್ಮ ಪ್ರಾಣರಕ್ಷಣೆಗಾಗಿ ಎದ್ದು ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು. 13 ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿರಿಸುವುದಕ್ಕೆ ಸಿದ್ಧರಾಗಿರಬೇಕು" ಎಂದು ಅಪ್ಪಣೆಮಾಡಿದ್ದನು. 14 ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು. 15 ಮೊದೇಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಅಭರಣವು ಕೇಳಿಸಿತು. 16 ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು. 17 ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ,

ಉಲ್ಲಾಸದಿಂದಲೂ ಭಕ್ತಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

9 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು. 2 ಆದುದರಿಂದ ಅರಸನಾದ ಅಹಶ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ. 3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊದಲೆ ಕೈಯು ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು. 4 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು. 5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು. 6 ಯೆಹೂದ್ಯರು ಶೂಷನ್ ಕೋಟೆಯಲ್ಲೇ ಏನೂರು ಜನರನ್ನು ಕೊಂದುಬಿಟ್ಟರು. 7 ಹತರಾದವರಲ್ಲಿ ಪರ್ಷಿಯದ, ದಲ್ಮೀನ್, ಅಸ್ಸಾತ, 8 ಪೋರಾತ, ಅದಲ್ಯ, ಅರೀದಾತ, 9 ಪರ್ಮಸ್ಸ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು. 10 ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ. 11 ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು. 12 ಆಗ ಅರಸನು ಎಸ್ತೀರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಏನೂರು ಜನರನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು. 13 ಅದಕ್ಕೆ ಎಸ್ತೀರ್‌ಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು. 14 ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು. 15 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳಿಗೆ ಕೈಹಾಕಲಿಲ್ಲ. 16 ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಷ್ಟೆಷ್ಟು ದುರೈಕೆ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ. 17 ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು. 18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. 19 ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು

ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. 20 ಮೊದಲೆ ಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಶ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು: 21 ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದಣಿಸಬೇಕು. 22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಿದರು. 23 ಆದರಂತೆ ಯೆಹೂದ್ಯರು ಮೊದಲೆ ಕೈಯು ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು. 24 ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಆಗಾಗನ ವಂಶದವನೂ ಹಮ್ಮದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳವುಗಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲ. 25 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ. 26 ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು. 27 ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು, 28 ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು. 29 ಇದಲ್ಲದೆ ಅಬೀಡ್ನೆಯ ಮಗನಾದ ಎಸ್ತೀರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊದಲೆ ಕೈಯು ಸಹಾಯದಿಂದ ಪತ್ರಗಳನ್ನು ಬರೆದಳು. 30 ಅವನು ಅಹಶ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರಲ್ಲಿಗೂ ಪತ್ರವನ್ನು ಕಳುಹಿಸಿದನು. 31 ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊದಲೆ ಕೈಯು ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು. 32 ಎಸ್ತೀರ್‌ಳು ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಡುತ್ತದೆ.

10 ಅಹಶ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು. 2 ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊದಲೆ ಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ. 3 ಯೆಹೂದ್ಯನಾದ ಮೊದಲೆ ಕೈಯಾದರೂ ರಾಜ್ಯದಲ್ಲಿ ಅರಸನಾದ ಅಹಶ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಿಗೆ ಪ್ರೀತಿಪಾತ್ರನೂ,

ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ,
ಪ್ರಾರ್ಥನಾಪರನೂ ಆಗಿದ್ದನು.

ಯೋಬ

1 ಊಹಾ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು. **2** ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು. **3** ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು. **4** ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನು ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು. **5** ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು. **6** ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು. **7** ಯೆಹೋವನು ಸೈತಾನನನ್ನು “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು. **3** ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವನಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು. **4** ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು. **5** ಆದರೆ ನಿನ್ನ ಕೈಬಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೊಂದಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು. **6** ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಆಪ್ತಹೆ ಕೊಟ್ಟನು. **7** ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು. **8** ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕರೆದುಕೊಳ್ಳುತ್ತಾ ಬುದಿಯಲ್ಲಿ ಕುಳಿತುಕೊಂಡಿದ್ದನು. **9** ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದ್ದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯ” ಎಂದು ಹೇಳಿದಳು. **10** ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ. **11** ತೇಮಾನುನಾದ ಎಲೀಫಝನು, ಶೂಹ್ರನಾದ ಬಿಲ್ದಾದನು, ನಾಮಥ್ಯನಾದ ಬೋಫಝನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಅಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. **12** ಅವರು ದೂರದಿಂದ ಕಣ್ಣಿತ್ತ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು. **13** ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. **20** ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, **21** “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು. **22** ಇದ್ದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.

2 ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು. **2** ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು. **3** ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವನಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು. **4** ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು. **5** ಆದರೆ ನಿನ್ನ ಕೈಬಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೊಂದಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು. **6** ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಆಪ್ತಹೆ ಕೊಟ್ಟನು. **7** ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು. **8** ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕರೆದುಕೊಳ್ಳುತ್ತಾ ಬುದಿಯಲ್ಲಿ ಕುಳಿತುಕೊಂಡಿದ್ದನು. **9** ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದ್ದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯ” ಎಂದು ಹೇಳಿದಳು. **10** ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ. **11** ತೇಮಾನುನಾದ ಎಲೀಫಝನು, ಶೂಹ್ರನಾದ ಬಿಲ್ದಾದನು, ನಾಮಥ್ಯನಾದ ಬೋಫಝನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಅಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. **12** ಅವರು ದೂರದಿಂದ ಕಣ್ಣಿತ್ತ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು. **13** ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

3 ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ, **2** ಯೋಬನು ಇಂತೆಂದನು, **3** “ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ **4** ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. **5** ಕತ್ತಲೆಯೂ,

ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬ ಅದನ್ನು ಹೆದರಿಸಲಿ. 6 ಕಾರ್ಗತ್ತಲ ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ. 7 ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹದ್ದನಿಯು ಉಂಟಾಗದಿರಲಿ. 8 ಘಟಿಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ. 9 ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ. 10 ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರಮಾಡಲಿಲ್ಲವಲ್ಲ. 11 ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ? 12 ತಾಯಿಯ ಮಡಿಲು ನನ್ನನ್ನು ಹೊತ್ತಿದ್ದೇ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟಿದ್ದೇ? 13 ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು. 14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂಗಳೋಡನೆಯೂ ನಾನಿರುತ್ತಿದ್ದೆ. 15 ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು. 16 ಒಂದು ವೇಳೆ ನಾನು ಗರ್ಭಸ್ಥಾವಾಗಿ ಬಿದ್ದು, ಹೂಳಿಟ್ಟು ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು. 17 ಅಲ್ಲಿ ದುಷ್ಟರ ಆಗ್ರಹವು ಅಣಿಗೆ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು. 18 ಸೆರೆಯಾದವರು ಬಾಧಿಸುವ ಅಧಿಕಾರಿಯು ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು. 19 ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ. 20 ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವನಿಗೆ ಜೀವವನ್ನು ಕೊಡುವುದೇ? 21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು. 22 ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ. 23 ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ? 24 ನಿಟ್ಟಿಸಿರೇ ನನ್ನದರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ. 25 ನನಗೆ ಭಯವು ಹುಟ್ಟಿದೊಡನೆಯೇ ಅಪಶ್ಯು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು. 26 ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”

4 ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು, 2 “ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು? 3 ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ. 4 ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ. 5 ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ. 6 ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ? 7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥವು ಅಳಿದು ಹೋದದ್ದಲ್ಲ? 8 ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು. 9 ದೇವರ ಶ್ವಾಸನಿಂದ ನಾಶವಾಗುತ್ತಾರೆ. ಅವನ ಸಿಟ್ಟಿಂಬ ಗಾಳಿಯಿಂದ ಹಾಳಾಗುತ್ತಾರೆ. 10 ಸಿಂಹ ಗರ್ಜನೆಯಿಂದ ಅರ್ಪಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರಗಳು ಮುರಿಯಲ್ಪಡುವವು. 11 ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು. 12 ಒಂದು ಸಂಗತಿಯು ನನಗೆ

ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. 13 ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಆಲೋಚನೆಗಳಲ್ಲಿರುವಾಗ 14 ನನಗೆ ಎಲ್ಲಬುಗಿಲೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು. 15 ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯಲ್ಲಾ ರೋಮಾಂಚನವಾಯಿತು. 16 ನನ್ನ ಕಣ್ಣು ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.” 17 ಆದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನಿವಿಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರುವಹುದೇ? 18 ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ. 19 ಧೂಳಿನಲ್ಲಿರುವ ಅಸ್ತುವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳಬಂತೆ ಅಳಿದು ಹೋಗುತ್ತಾರೆ. 20 ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಿಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. 21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು.” ಎಂಬುದೇ.

5 “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? 2 ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ. 3 ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು. 4 ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ. 5 ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಕಾಡಿದ್ದರೂ ತಿಂದುಬಿಡುವನು. ಅವರ ಸೊತ್ತುನ್ನು ನುಂಗಲು ಬಾಯಿ ತೆರೆದು ಕಾಡಿರುವರು. 6 ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ. 7 ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ. 8 (ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. 9 ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. 10 ಭೂಮಿಯ ಮೇಲೆ ಮಳೆಸಿರಿಸಿ, ಹೊಲಗಳಿದ್ದೆಗಳಿಗೆ ನೀರನ್ನು ಒದಗಿಸುತ್ತಾನೆ. 11 ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ. 12 ಯುಕ್ತವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ. 13 ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ. 14 ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರೆಂತೆ ತಡಕಾಡುತ್ತಾರೆ. 15 ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ. 16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು. 17 ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಕಾರಮಾಡಬೇಡ. 18 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ. 19 ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಬಳಸುವ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು. 20 ಬರಗನು ಇಕ್ಕಟ್ಟು ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು. 21 ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವುದಿಲ್ಲ. 22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ. 23 ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು. 24 ನಿನ್ನ ಗುಡಾರಕ್ಕೆ ಆಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು

ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. 25 ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ. 26 ಸುಗ್ಗೀಕಾಲದಲ್ಲಿ ತೆನೆಯ ಸಿಪ್ಪೆ ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ. 27 ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”

6 ಆ ಮೇಲೆ ಯೋಬನು ಮತ್ತೆ ಇಂತೆಂದನು, 2 “ಆಹಾ, ತ್ರಾಸಿನಲ್ಲಿ ನನ್ನ ವಿಪತ್ತು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು. 3 ಆಗ ನನ್ನ ವಿಪತ್ತು ಸಮುದ್ರದ ಮರಳಿನಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ. 4 ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ. 5 ಕಾಡುಕತ್ತಿಗೆ ಹುರ್ರಲ ಅರಚಿತೇ? ಎತ್ತಿಗೆ ಮೇವೀರಲು ಕೂಗಿತೇ? 6 ಸಪ್ತೆಯನ್ನು ಲುಪ್ತಿಲ್ಲದೆ ತಿನ್ನಬಹುದೇ? ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ? 7 ಇಂಥಾ ಅಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರನು. 8 ಆಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ? 9 ನಾನು ನಾಶವಾಗುವುದು ದೇವರಿಗೆ ಮೆಚ್ಚಿತೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಕರಿಸಿದರೆ ಒಳ್ಳೆಯದು. 10 ಆಗ ನಾನು ಅದರಂತೆ ಹೊಂದಿ ಮಿತಿಗಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟಿರುವೆ. 11 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇ? 12 ನನ್ನ ಬಲವು ಕಲ್ಲಿನ ಬಲವೋ? ಅಥವಾ ನನ್ನ ಶರೀರವು ತಾಮ್ರದ್ದೋ? 13 ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ. 14 ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. 15 ನನ್ನ ಸಹೋದರರಾದರೋ ತೊರೆದು ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ಯೋಹಿಗಳಾಗಿದ್ದಾರೆ. 16 ಹಿಮವು ಅಡಗಿರುವ ಪ್ರವಾಹಗಳು, ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು. 17 ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು. 18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ. 19 ತೇವದ ಗುಂಪಿನವರು ಕಣ್ಣಿತ್ತಿ ನೋಡಿದರು, ಶಬ್ದದ ಸಮೂಹದವರು ಆ ತೊರೆಗಳನ್ನು ಹಾರೈಸಿದರು. 20 ಅಲ್ಲಿಗೆ ಸೇರಿ ಅಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗಿಟ್ಟರು. 21 ಈಗ ನೀವು ಹಾಗೆಯೇ ಇದ್ದೀರಿ. (ನನ್ನ ವಿಪತ್ತುನ್ನು ಕಂಡ ಕೂಡಲೆ ಹೆದರಿದಿರಿ. 22 ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನಸಿದನೋ? ನಿಮ್ಮ ಆಸ್ತಿಯಿಂದ, ‘ನನಗಾಗಿ ಲಂಚಕೊಡಿರಿ’ ಎಂದನೋ? 23 ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡನೋ? ಬಲಾತ್ಕರಿಸುವವರಿಂದ, ‘ನನ್ನನ್ನು ವಿಮೋಚಿಸಿರಿ’ ಎಂದು ಬೇಡಿಕೊಂಡನೋ? 24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು. 25 ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ? 26 ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ? ದೆಸೆಗಟ್ಟಿವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ? 27 ನೀವು ಚೀಟಿಕಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿದಿಡುತ್ತೀರಿ. 28 ಅದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದಿಡುಗಿಗೆ ನಾನು ಸುಳ್ಳಾದುವೆನೋ? 29 ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ಮಿಶ್ರಣ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು. 30 ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ?

7 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ. 2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. 3 ಬೇಸರಿಕೆಯ ಮಾಸಗಳೂ, ಅಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ. 4 ಮಲಗುವ ವೇಳೆಯಲ್ಲಿಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯ ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. 5 ಮಳುಗಳೂ, ಮಣ್ಣುಹಕ್ಕಳಿಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ವಾಳು ಕೂಡುತ್ತಾ ಬಂದು ಬಿರಿಯುತ್ತದೆ. 6 ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ. 7 ನನ್ನ ಜೀವವು ಗಾಳಿಯಂತೆ ಇದೆಯಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ. 8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ. 9 ಮೊಂಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol h7585) 10 ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ. 11 ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು. 12 ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಿಸರ್ಪವೋ? 13 ನನ್ನ ಹಾಸಿಗೆಯು ನನ್ನನ್ನು ಸಂತ್ಯಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ 14 ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ. 15 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ. 16 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ, ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. 17 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? 18 ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ? 19 ಇನ್ನಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ? 20 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. 21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

8 “ಆಗ ಶೂನ್ಯನಾದ ಬಿಲ್ಲದನು ಹೀಗೆಂದನು, 2 “ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನಷ್ಟರವರೆಗೆ ಹೀಗೆ ನುಡಿಯುತ್ತಿರುವಿ? 3 ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ? 4 ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ? 5 ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ, 6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಗೊಳಿಸುವನು. 7 ನಿನ್ನ ಮೊದಲನೆಯ ಸ್ಥಿತಿಯ ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು. 8 ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪ್ರೋವಕರು ಕಂಡುಕೊಂಡದ್ದಕ್ಕೂ ಮನಸ್ಸಿಡು. 9 ನಾವಾದರೋ ನಿನ್ನ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ. 10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ? 11 ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಅಪುಹುಲ್ಲು ಮೊಳೆಯುವುದೇ? 12

ಇನ್ನೂ ಎಳೆಯದಾಗಿರುವಾಗಲೇ ಮಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು. 13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು. 14 ಅವನ ಭರವಸೆ ಭಂಗವಾಗುವುದು, ಅವನ ಅಶ್ರಯವು ಜೇಡದ ಮನೆಯಂತಿರುವುದು. 15 ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು. 16 ಅವನು ಬಲ್ಲಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ 17 (ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಿಬಿಲ್ಲನು. 18 ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, 'ನಿನ್ನನ್ನು ಕಾಣೆ' ಎಂದು ಕೂಗುವುದು. 19 ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯು ಸುಖ! 20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಬಿಡಿಯುವುದಿಲ್ಲ. 21 ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು. 22 ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು."

9 ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು, 2 "ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? 3 ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು. 4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ? 5 ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೊಡುವುದಿಂದ ಅವುಗಳನ್ನು ಉರುಳಿಸುತ್ತಾನೆ. 6 ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ. 7 ಹುಟ್ಟಿದೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ. 8 ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ. 9 ನಕ್ಷತ್ರಮಂಡಲವನ್ನೂ ಮೃಗತಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗುಹಗಳನ್ನೂ ನಿರ್ಮಿಸಿದವನು ಆತನೇ. 10 ಅಪ್ರಮೇಯ ಮಹಾಕಾಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. 11 ಆಹಾ, ಆತನು ನನ್ನ ಪಕ್ಕದಲ್ಲಿ ಬಾಡಿಕೊಂಡರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ. 12 ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? 'ನೀನು ಏನು ಮಾಡುತ್ತಿ?' ಎಂದು ಆತನನ್ನು ಕೇಳುವವರಾರು? 13 ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲ. 14 ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು. 15 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿ ಮೊರೆಯಿಡುವನು. 16 ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ. 17 ಆತನು ಬಿರುಗಾಳಿಯಿಂದ ನನ್ನನ್ನು ಬಿಡಿಯುತ್ತಾ, ಸುಮ್ಮನುಮ್ನೆ ಒಂದರ ಮೇಲೊಂದು ಗಾಯಮಾಡುತ್ತಾ, 18 ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ. 19 ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, 'ಇಗೋ, ಇದ್ದೇನೆ' ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, 'ಕಾಲ ನಿಯಾಮಕರು ಯಾರು?' ಎನ್ನುವನು. 20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು. 21 ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪಾಪವನ್ನು ತಿರಸ್ಕರಿಸುತ್ತೇನೆ. 22 ಎಲ್ಲಾ ಒಂದೇ. ಅದಕಾರಣ 'ನಾನು, ನಿರ್ದೋಷಿಯನ್ನೂ,

ದೋಷಿಯನ್ನೂ ಆತನು ನಾಶ ಮಾಡುತ್ತೇನೆ' ಎಂದು ಹೇಳುತ್ತಾನೆ. 23 ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು. 24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? 25 ನನ್ನ ದಿನಗಳು ಒಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಒಡಿ ಹೋಗುತ್ತವೆ. 26 ಬೆಂಚಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ. 27 ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷವುವೆನೆಂದು ಮನಸ್ಸು ಮಾಡಿದರೆ, 28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. 29 ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ಪುರ್ಣವಾಗಿ ಪ್ರಯಾಸಪಡುವುದೇಕೆ? 30 ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ, 31 ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ. 32 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? 33 ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ. 34 ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ. 35 ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಅಸ್ಪದವಿಲ್ಲ."

10 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವೃಥೆಯಿಂದ ನುಡಿಯುವೆನು. 2 ನಾನು ದೇವರ ಮುಂದೆ, "ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯಮಾಡುತ್ತೀ ತಿಳಿಸು ಎನ್ನುವೆನು. 3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ? 4 ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ? 5 ನಿನ್ನ ದಿನಗಳು ಮನುಷ್ಯನ ದಿನಗಳಷ್ಟೇ, ಅಲ್ಲವಾಗಿವೆಯೋ? ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ, 6 ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ, ನನ್ನ ಪಾಪವನ್ನು ವಿಚಾರಿಸುವುದೇಕೆ? 7 ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ? 8 ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ? 9 ನೀನು ನನ್ನನ್ನು ಜೇಡಮಣ್ಣಿನಿಂದಲೇ ರೂಪಿಸಿದ್ದಿಯೆಂದು ಕೃಪೆಮಾಡಿ ನೆನಪಿಕ್ಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ? 10 ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ. 11 ನನ್ನನ್ನು ಎಲುವು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ. 12 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಅತ್ಮವನ್ನು ಕಾಪಾಡಿದೆ. 13 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು. 14 ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ. 15 ಆಯ್ದೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆ. 16 ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ. 17 ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚಿಬಿಟ್ಟಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ. 18 ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ

ನಾನು ಪ್ರಾಣಬಿಡಬೇಕಾಗಿತ್ತು. 19 ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು. 20 ನನ್ನ ದಿನಗಳು ಅಲ್ಪವಾಗಿರುತ್ತವಲ್ಲ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು. 21 ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರನು. 22 ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”

11 ಆಗ ನಾಮಾಧ್ಯನಾದ ಬೋಧರನು ಹೀಗೆಂದನು, 2 “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವೃಥಾವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ? 3 ನೀನು ಬಡಾಯಕೊಚ್ಚಿದರೆ ಮನುಷ್ಯರು ಸುಮ್ಮನೆಂಬೀಕೋ? ನೀನು ಕುಬೋಧ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ? 4 ‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲ. 5 ಆಹಾ, ದೇವರು ಬಾಯ್ತೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ! 6 ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೊ! 7 ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯೇ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ? 8 ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? (Sheol h7585) 9 ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಆಗಲಾಗಿದೆ. 10 ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು? 11 ಆತನೇ ವೃಥಾ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು. 12 ಕಾಡುಕತ್ತೆಯ ಮರಿಗೆ ನರಜನ್ಮದಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು. 13 ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನಿತ್ತಿ ಸ್ತುತಿಸು. 14 ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ. 15 ಆಗ ನೀನು ನಿಷ್ಕಳಂಕವಾದ ಮುಖವನ್ನಿತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ. 16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ. 17 ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು. 18 ನೀರಿಗೇ ಅಸ್ತದಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ವಾಸಿಸಿಕೊಳ್ಳುವಿ. 19 ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು. 20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”

12 ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು, 2 “ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ. 3 ನಿಮ್ಮ ಹಾಗೆ ನನಗೂ ಬುದ್ಧಿಯಂಟು, ನಿಮಗಿಂತ ನಾನು ಕಡೆಯಲ್ಲ, ಇಂಥವು ಯಾರಿಗೆ ತಾನೇ ಗೊತ್ತಿಲ್ಲ. 4 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲ, ಆತನು ಲಾಲಿಸಿದನಲ್ಲ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ. 5 ಅಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ. 6 ಕಳ್ಳರ ಗುಡಾಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು. 7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ

ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು; 8 ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು. 9 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ? 10 ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು. 11 ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದೆಲ್ಲಾ. 12 ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿಘ್ನಾಪ್ತರಲ್ಲಿ ವಿವೇಕವಿದೆ. 13 ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಅಲೋಚನೆಯೂ, ವಿವೇಕವೂ ಆತನವೇ. 14 ಇಗೋ, ಯಾರೂ ಕಟ್ಟಿದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು. 15 ನೋಡಿದಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ. 16 ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು. 17 ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು. 18 ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು. 19 ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಡ್ಡಬಿಡುವನು. 20 ಅಲೋಚನಾಕರ್ತರ ವಾಕ್ಯಾರ್ಥವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು. 21 ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು. 22 ಆಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು. 23 ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು. 24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಆಲೆದಾಡಿಸುವನು. 25 ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”

13 ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ. 2 ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ. 3 ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ. 4 ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವೃಥಾ ವೃದ್ಧರೇ. 5 ನೀವು ಬಾಯಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು. 6 ದಯಮಾಡಿ ನನ್ನ ಅಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿದಿರಿ. 7 ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ? 8 ಆತನಿಗೆ ಮುಖಾಂತಿಷ್ಟವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ? 9 ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ? 10 ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು. 11 ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ? 12 ನಿಮ್ಮ ಸ್ತಂಭಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ. 13 ಸುಮ್ಮನಿರಿ, ನನ್ನನ್ನು ಬಿಡಿದಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ. 14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. 15 ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯು ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು. 16 ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆಂಬುದಾದಕ್ಕೆ ಆಧಾರವಾಗಿದೆ. 17 ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿದಿರಿ. 18 ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು

ನನಗೆ ಗೊತ್ತೇ ಇದೆ. 19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು. 20 ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ. 21 ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ. 22 ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು. 23 ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ ದೋಹವನ್ನೂ ನನಗೆ ತಿಳಿಯಪಡಿಸು. 24 ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ? 25 ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ? 26 ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯಾವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ. 27 ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ. 28 ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.

14 “ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು. 2 ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು. 3 ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ? 4 ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ. 5 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ. 6 ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. 7 ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವನೆಂದು ನಿರೀಕ್ಷಿಸುತ್ತದಲ್ಲವೇ! 8 ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ, 9 ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು. 10 ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ. 11 ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ, 12 ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು ತಿಳಿಯುವುದಿಲ್ಲ, ಎದ್ದಿಲ್ಲದ್ದುಕುವುದಿಲ್ಲ. 13 ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಿಟ್ಟಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಛಾಯಿಸಿಕೊಂಡರೆ ಎಷ್ಟೋ ಒಳ್ಳೆದು! (Sheol h7585) 14 ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯುದಯ ದಿನಗಳೆಲ್ಲಾ ಕಾದುಕೊಂಡಿರುವೆನು. 15 ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟಿತು. 16 ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾಪಲಾಗಿದ್ದೀಯಲ್ಲಾ! 17 ನನ್ನ ದೋಹವನ್ನು ಚೀಲದಲ್ಲಿಟ್ಟು ಮುದ್ದಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ. 18 ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು, 19 ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ. 20 ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. 21 ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅದೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ. 22 ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”

15 ಆಗ ತೇಮಾನ್ಯನಾದ ಎಲೀಫಾಜನು ಮತ್ತೆ ಹೀಗೆಂದನು, 2 “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ? 3 ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ? 4 ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ. 5 ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಗಳು ಅಡುವ ಭಾಷೆಯನ್ನು ಅರಿಸಿಕೊಂಡಿದ್ದಿ. 6 ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ. 7 ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ? 8 ದೇವರ ಅಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ? 9 ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ? 10 ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ. 11 ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುಪುದಿಲ್ಲವೇ? 12 ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ? 13 ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವೃಥಾವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! 14 ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ? 15 ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು. 16 ಹೀಗಿರಲು ಅಧರ್ಮವನ್ನು ನೀರಿನಂತೆ ಕುದಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! 17 ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು. 18 ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ. 19 ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ. 20 ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು. 21 ಭಯ ಅಪಾಯಗಳ ಸಪ್ತಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು. 22 ಕತ್ತಲೆಗೊಳಗಿಂದ ತಾನು ಹಿಂಬಿಡುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ. 23 ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು. 24 ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧರಾಜರಿಗಿಂತ ಅವನನ್ನು ಹೆದರಿಸಿ ಸೋಲಿಸುವವು. 25 ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ. 26 ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು. 27 ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು. 28 ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು. 29 ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ. 30 ಕತ್ತಲೆಗೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು. 31 ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ, 32 ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ. 33 ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯು ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು

ಉದುರಿಸಿಬಿಡುವನು. 34 ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು. 35 ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”

16 ಆಗ ಯೋಬನು ಹೀಗೆ ಉತ್ತರಕೊಟ್ಟನು, 2 “ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರೆಹೆಗೆ ಬದಲಾಗಿ ಬಾಧಿಸುವವರು ನೀವು. 3 ನೀವಾದುವು ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ? 4 ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೇಡಿದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು. 5 ನಾನೂ ಬಾಯಿಮಾತಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು. 6 ನಾನು ಮಾತನಾಡಿದರೂ, ನನ್ನ ಮನೋವೃದ್ಧಿಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ. 7 ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ. 8 ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ. 9 ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ. 10 ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೇದಿಸಿ ಹಾಕಿ, ನನ್ನ ದವಡೆಯ ಮೇಲೆ ಬಿಡಿದಿದ್ದಾರೆ. 11 ದೇವರು ನನ್ನನ್ನು ಅಪಶುಭದ್ದರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ. 12 ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ. 13 ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ. 14 ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಯಿಲ್ಲದವನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ. 15 ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ. 16 ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ. 17 ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು. 18 ಭೂಮಿಯೇ, ನನ್ನ ರಕ್ತವನ್ನು ಮುಚ್ಚಿಬಿಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ! 19 ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ. 20 ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು. 21 ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ. 22 ನಾನು ಹಿಂದಿರುಗದ ದಾರಿಯನ್ನು ಕೆಲವು ವರ್ಷಗಳೊಳಗೆ ಹಿಡಿಯುವೆನು.”

17 “ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯುಷ್ಯಾಳವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ. 2 ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ. 3 ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ. 4 ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ. 5 ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗಡುವರು. 6 ಆತನು ನನ್ನನ್ನು ಅನ್ಯದೇಶದವರ ವೃಥಾ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ. 7 ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಷ್ಕಾರವಾಗಿವೆ. 8 ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ

ವಿಚ್ಛರಗೊಳ್ಳುತ್ತಾನೆ. 9 ಹೀಗಾದರೂ ಶಿಷ್ಯನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧತತ್ವನು ಬಲಗೊಳ್ಳುತ್ತಲೇ ಇರುವನು. 10 ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು. 11 ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು. 12 ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ. 13 ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. (Sheol h7585) 14 ಸಮಾಧಿಯನ್ನು ‘ನೀನು, ನನ್ನ ತಂದೆ’ ಎಂದೂ ಹುಳವನ್ನು ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ, 15 ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು? 16 ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದಿತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” (Sheol h7585)

18 ಆಗ ಶೂಹ್ಯನಾದ ಬಿಲ್ಲದನು ಪ್ರತ್ಯುತ್ತರವಾಗಿ ಹೀಗೆಂದನು, 2 “ಇನ್ನಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಅಲೋಚಿಸು, ಆ ಮೇಲೆ ಮಾತನಾಡೋಣ. 3 ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? 4 ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ? 5 ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ. 6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು. 7 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಅಲೋಚನೆಯೇ ಅವನನ್ನು ಕೆಡೆಬಿಹಾಕುವುದು. 8 ತನ್ನ ಹೆಜ್ಜೆಗಳಿಂದಲೇ ಬಲಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು. 9 ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು. 10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು. 11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು. 12 ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು. 13 ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು. 14 ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು. 15 ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು. 16 ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು. 17 ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ. 18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು. 19 ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. 20 ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು. 21 ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”

19 ಆಗ ಯೋಬನು ಪುನಃ ಇಂತೆಂದನು, 2 “ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜುಜ್ಜುತ್ತಿರುವಿರಿ? 3 ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ. 4 ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ. 5 ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ? 6 ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತರೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ. 7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ,

ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು. 8 ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ. 9 ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರಿಕಿರಿವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ. 10 ಆತನು ನನ್ನನ್ನು ಸುತ್ತಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದನು. ಮರವನ್ನು ಕೀಳುವ ಹಾಗೆ ನನ್ನ ನಿರ್ಗತಿಯನ್ನು ಕಿತ್ತುಬಿಟ್ಟಿದ್ದಾನೆ. 11 ನನ್ನ ಮೇಲೆ ತನ್ನ ಕೋಪಾಂಗಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ಪೈರಿಯಿಂದೆಣಿಸಿದ್ದಾನೆ. 12 ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ. 13 ನನ್ನ ಸಹೋದರರನ್ನು ನನ್ನಿಂದ ಆಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ. 14 ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ. 15 ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನಿಂದೆಣಿಸುತ್ತಾರೆ, ಅವರ ದೃಷ್ಟಿಗೆ ಪದೇಬಿಡಿಯಾಗಿದ್ದಾನೆ. 16 ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು. 17 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ. 18 ಚಿಕ್ಕವರೂ ಕೂಡ ನನ್ನನ್ನು ಹಿಂಸೆಯಿಟ್ಟು, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ. 19 ನನ್ನ ಆಪ್ತಮಿತ್ರರಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ. 20 ನನ್ನ ಎಲ್ಲವು ಚರ್ಮಕ್ಕೂ ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರಿಯಾಗಿದ್ದೇನೆ. 21 ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯತಲ್ಲಾ. 22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ? 23 ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು! 24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ! 25 ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲಿನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. 26 ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. 27 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ. 28 ಅವನಿಗೆ, 'ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ' ಎಂದು ನಿಮ್ಮ ಅಡಿಹೊಂಡ ಕಾರಣ, 29 ಕತ್ತಿಗೆ ಭಯಪಡಿದಿರಿ, ಏಕೆಂದರೆ ಕತ್ತಿಯು ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ."

20 ಆ ಮೇಲೆ ನಾಮಾಧ್ಯನಾದ ಬೋಧರನು ಹೀಗೆಂದನು, 2 "ನನ್ನ ಮನೋವೃಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ. 3 ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ. 4 ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ, 5 ದುಷ್ಟರ ಉತ್ಪಾದಕ ದ್ವನಿಯು ಅಲ್ಪಕಾಲದ್ದು, ಬ್ರಹ್ಮನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ? 6 ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ, 7 ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ 'ಅವನು ಎಲ್ಲಿ?' ಎನ್ನುವರು. 8 ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು. 9 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ. 10 ಅವನ ಮಕ್ಕಳು ದರಿದ್ರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು. 11 ಯಾವನವು ಅವನ ಎಲ್ಲವುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ

ಧೂಳಿನಲ್ಲಿ ಮಲಗುವುದು. 12 ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ, 13 ನುಂಗಿದ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ 14 ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು ಅವನೊಳಗೆ ಹಾವಿನ ವಿಷವಾಗುವುದು. 15 ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು. 16 ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು. 17 ಜೇನು, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ. 18 ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಅನಂದವು ಅವನಿಗೆ ಸಿಕ್ಕುವುದಿಲ್ಲ. 19 ಅವನು ಬಡವರನ್ನು ಜಜ್ಜಿ ತೃಣಿಸಿಬಿಟ್ಟಿದ್ದಾನಲ್ಲ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು. 20 ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ. 21 ಏನೂ ಉಳಿದುದಂತೆ ಅವನು ನುಂಗಿಬಿಟ್ಟಿರಲಿಲ್ಲ; ಅವನ ಸುಖವು ಅಸ್ಥಿರವಾಗಿರುವುದು. 22 ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು. 23 ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಂಗಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು. 24 ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು. 25 ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಧಕ್ಕಳಿಸುತ್ತಾ ಅವನ ಪಿತೃಕೋಶದೊಳಗಿಂದ ಹೊರಡುತ್ತಿರುವುದು, ಭಯಭಾಂತಿಗಳು ಅವನನ್ನು ಮುತ್ತಿಕೊಳ್ಳುವವು. 26 ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು. 27 ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು. 28 ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು. 29 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ಥ್ಯವೂ ಇವೇ."

21 ಆಗ ಯೋಬನು ಇಂತೆಂದನು, 2 "ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಅದರಣೆಯು ಇಷ್ಟೇ. 3 ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಅಮೇಲೆ ಹಾಸ್ಯಮಾಡಿದರೂ ಮಾಡಿರಿ. 4 ನಾನೇನು ಮನುಷ್ಯನ ವಿಷಯದಲ್ಲಿ ಗುಣಗುಟ್ಟುತ್ತಿರುವೆನೇ? ನಾನೇಕ ಬೇಸರಗೊಳ್ಳಬಾರದು? 5 ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ, 6 ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ. 7 ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು? 8 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಜೀವವಾಗಿ ನಿಲ್ಲುವರು. 9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು. 10 ಅವರ ಗಂಡೆಯರು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು. 11 ತಮ್ಮ ಮಕ್ಕಳನ್ನು ಮುಂದೆಮುಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು. 12 ಅವರು ದಮ್ಮಡಿ ಕಿನ್ನರಗಳೊಡನೆ ಸ್ವರವೆತ್ತಿ, ಕೊಳಲಿನ ದ್ವನಿಗೆ ಉಲ್ಲಾಸಪಡುವರು. 13 ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol h7585) 14 ಆದರೆ ಇವರೇ ದೇವರನ್ನು ಕುರಿತು, 'ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ 15 ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?' ಎಂದೂ ಹೇಳುತ್ತಿದ್ದರು. 16 ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! 17 ದುಷ್ಟರ

ದೀಪವು ಅರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟಿದ್ದು ಎಷ್ಟು ಸಾರಿ? 18 ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಅದನ್ನು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು? 19 'ದೇವರು ದುಷ್ಕನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ' ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟಿರಬೇಡಿ. 20 ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ. 21 ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು? 22 ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ? 23 ಬಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು. 24 ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳ ಮಜೆಯಿಂದ ಸಾವಾಗಿರುವುದು. 25 ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವೃಥೆಪಡುತ್ತಾ ಸಾಯುವನು. 26 ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು. 27 ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ. 28 'ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?' ಎನ್ನುತ್ತೀರಷ್ಟೆ. 29 ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ, 30 ಅಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ? 31 ನೀನು ದುರ್ಮಾರ್ಗ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು? 32 ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು. 33 ಆ ಕಣಿವೆಯ ಪ್ರದೇಶದ ಹೆಂಟಿಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು. 34 ನೀವು ನನಗೆ ಮಾಡುವ ಅದರಣೆಯ ಎಷ್ಟು ವರ್ಧವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದೋಷವೇ."

22 ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು, 2 "ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ. 3 ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೆನು ಲಾಭ? 4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ? 5 ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲ? 6 ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳೆಕೊಂಡಿದ್ದಿ. 7 ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ. 8 ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ. 9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟಿ, ಅನಾಥರ ಕೈಗಳನ್ನು ಮುರಿದಿದ್ದಿ. 10 ಅದಕಾರಣ ಬೋನುಗಳು ನಿನ್ನ ಸುತ್ತಲೂ ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. 11 ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ. 12 ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ಆವರಿಸುತ್ತವೆ. 13 ನೀನಾದರೋ, 'ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ? 14 ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ' ಎಂದು ಹೇಳಿಕೊಂಡೆಯಲ್ಲವೇ. 15 ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ? 16 ಆಕಾಲ

ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು. 17 ಅವರು ಆತನನ್ನು ಕುರಿತು, 'ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು' ಎಂದು ಹೇಳಿಕೊಳ್ಳುತ್ತಿದ್ದರು. 18 ಅದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿದೆ! 19 ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು. 20 'ಅವರ ಉಳಿದ ಸೊತ್ತುನ್ನು ಬೆಂಕಿಯು ನಾಶಮಾಡಿತು' ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು. 21 ದೇವರ ಚಿತ್ತಕ್ಕೆ ಒಳಪಟ್ಟ ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು. 22 ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೊ. 23 ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. 24 ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಒಫೀರ್ ದೇವರ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು. 25 ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು. 26 ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟಿ, ದೇವರ ಅಭಿಮುಖನಾಗಿರುವೆ. 27 ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ. 28 ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು. 29 ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು. 30 ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು."

23 ಆಗ ಯೋಬನು ಇಂತೆಂದನು, 2 "ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ? 3 ಆಹಾ, ಆತನ ದರ್ಶನವು ಎಲ್ಲಿ ಅಡೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರಿಸು. 4 ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು. 5 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು. 6 ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯಮಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು. 7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. 8 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರನು. 9 ಎಳಗಡೆಯಲ್ಲಿ ಹುಡುಕಿದರೂ ನೋಡಲಾರನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ. 10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. 11 ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ. 12 ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. 13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ. 14 ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಅಂಥಾ ಸಂಕಲ್ಪಗಳು ಅನೇಕವಾಗಿವೆ. 15 ಅದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ. 16 ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಸಿದವನು ಸರ್ವಶಕ್ತನಾದ ದೇವರೇ. 17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲೂ ಕಾರಣವಲ್ಲ."

24 “ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ? 2 ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ. 3 ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. 4 ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ. 5 ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೆ ಪಾಡಾಗಿ ಹೊರಟು ಆಹಾರವನ್ನು ಅತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಾಗಿ ಆಹಾರವನ್ನು ಒದಗಿಸುವುದು. 6 ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ಯಿಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. 7 ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. 8 ಮಲೆನಾಡಿನ ದೊಡ್ಡ ಮಳೆಯಿಂದ ನೆನಪುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು. 9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ. 10 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿಪ್ಪುಡುಗಳನ್ನು ಹೊರುವರು. 11 ಯಜಮಾನರ ಪೌಳಿಗೋಡೆಗಳಿಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು. 12 ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಅದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು. 13 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ. 14 ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನೆಂತಿರುವನು. 15 ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು. 16 ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು. 17 ಅವರೆಲ್ಲರಿಗೂ ಬೆಳಕು ಕಾಣುತ್ತಲಿರುವಂತಿರುವುದು, ಕಾಣುತ್ತಲಿಲ್ಲದ ಅಪಾಯಗಳನ್ನು ಅವರು ಬಲ್ಲರಷ್ಟೆ. 18 (ನೀವು ಹೇಳುವುದೇನಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಅಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. 19 ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. (Sheol h7585)

20 ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರುವುದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು. 21 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). 22 ದೇವರಂತೆ ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. 23 ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಿಕ್ಷವು ಅವರ ಮಾರ್ಗಗಳ ಮೇಲಿರುವುದು. 24 ಅವರು ಉನ್ನತೆಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು. 25 ಹಿಂಗಲ್ಪಡುವ ನೀವು ನಂಬಿದರೆ ನಾನು ಸುಳ್ಳಾಗರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?”

25 ಆ ಮೇಲೆ ಶೂಹ್ಯನಾದ ಬಿಲ್ಲದನು ಹೀಗೆಂದನು, 2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. 3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?

ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? 4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? 5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. 6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಯೆಯ ಎಷ್ಟೋ ಅಪವಿತ್ರವಾಗಿದ್ದಾನೆ!”

26 ಆಗ ಯೋಬನು ಹೀಗೆ ಉತ್ತರಕೊಟ್ಟನು, 2 “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಿಹೀನವಾದ ಕೈಗೆ ಮಹಾ ಸಹಾಯ ದೊರಕಿತು. 3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! 4 ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಅತ್ಯವು ಪ್ರೇರೇಪಿಸಿತು?” 5 ಅದಕ್ಕೆ ಬಿಲ್ಲದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ ಪ್ರೇತಗಳು ಆತನ ಭಯದಿಂದ ಯಾತನೆಪಡುವವು. 6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol h7585) 7 ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ. 8 ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು. 9 ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು. 10 ಬೆಳಕು ಕತ್ತಲಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತಲೂ ಮೇರೆಯನ್ನೂ ಹಾಕಿದ್ದಾನೆ. 11 ಆಕಾಶಮಂಡಲದ ಸ್ತಂಭಗಳು, ಆತನ ಗದರಕಿಯಿಂದ ಬೆರಗಾಗಿ ಕದಲುವವು. 12 ಆತನು ತನ್ನ ವಿವೇಕ ಶಕ್ತಿಯಿಂದ ಘಟಿಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು. 13 ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಒಡುವ ಸರ್ಪವನ್ನು ಇರಿಯುವುದು. 14 ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”

27 ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು, 2 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಅಡುತ್ತಿದೆ (ಕೇಳಿರಿ)! 3 ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ, 4 ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ. 5 ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತೆಯನ್ನು ಬಿಡುವುದಿಲ್ಲ. 6 ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ. 7 ನನ್ನ ಹೆಗ್ಗು ದುಷ್ಟನ ಗತಿಯಾಗಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ! 8 ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯಿಲ್ಲದಿರುವುದು? 9 ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಅಲೈಸುವನೋ? 10 ಅವನು ಸರ್ವಶಕ್ತನಾದ ದೇವರಲ್ಲಿ ಅನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ? 11 ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡಿದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು. 12 ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಅಲೋಚನೆಗಳನ್ನು ಮಾಡಿಕೊಳ್ಳುತ್ತೀರಿ? 13 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ಥ್ಯವೂ ಹೀಗಿರುತ್ತದೆ. 14 ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು. 15 ಅವನ ಮನೆಯವರಲ್ಲಿ ಯಾರಾದರೂ ಉಳಿದ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಿತ್ರಿಯಗಳನ್ನು ನೆರವೇರಿಸುವುದಿಲ್ಲ. 16 ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,

17 ಆ ವಸ್ತುಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು. 18 ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು. 19 ಅವನು ಧನಿಕನಾಗಿ ನಿಧಿಸಿದರೂ ಮತ್ತೆ ನಿಧಿಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ. 20 ವಿಪತ್ತಿನ ಹೊಳೆಗಳು ಅವನನ್ನು ಹಿಂದೆಬಿಟ್ಟು ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು. 21 ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಿಡದು ಅವನ ಸ್ಥಳದಿಂದ ದೂರಮಾಡುವುದು. 22 ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಅತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು. 23 ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೇಮಾರಿ ಹಾಕಿ, ಆಚೆಗೆ ಹೊರಡಿಸುವರು.”

28 “ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ. 2 ಮಣ್ಣಿನೊಳಗಿಂದ ಕಬ್ಬಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾವುವನ್ನು ಪಡೆಯುವರು. 3 ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು. 4 ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನೆಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯಗಾಗಿ ಅತ್ತಿತ್ತ ಅಲೆದಾಡುವರು. 5 ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು. 6 ಅದರ ಕಲ್ಲುಗಳಲ್ಲಿ ಇಂದ್ರನಿಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು. 7 ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿಡ್ತಿಲ್ಲ. 8 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಅ ಮಾರ್ಗವನ್ನು ತುಳಿದಿಲ್ಲ. 9 ಮನುಷ್ಯನು ಕಗ್ಗಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದೆ ತನಕ ಕೆಡವಿಡುವನು. 10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು. 11 ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು. 12 ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೇ? 13 ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು. 14 ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು. 15 ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ. ಅದರ ಬೆಲೆಗೆ ಬೆಳ್ಳಿಯನ್ನು ತೊಗುವುದು ಅಶಕ್ತ. 16 ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನಿಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು. 17 ಬಂಗಾರವಾಗಲಿ, ಸ್ವಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿ ಕೊಡುವುದು ಸಾಧ್ಯವೋ? 18 ಜ್ಞಾನವಿರುವಲ್ಲಿ ಹವಳವೂ, ಸ್ವಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ! 19 ಕೂಷ್ಠ ಲೇಶದ ಪುಷ್ಪರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು. 20 ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು? 21 ಅದು ಎಲ್ಲಾ ಜೀವಿಗಳ ದೃಷ್ಟಿಗೆ ಆಗೋಚರವಾಗಿದೆ, ಅಕಾಶದ ಪಕ್ಷಿಗಳಿಗೆ ಮರೆಯಾಗಿದೆ. 22 ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು. 23 ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಅತನೊಬ್ಬನಿಗೆ ಗೊತ್ತು. 24 ಅತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಅಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ. 25 ಅತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು. 26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ, 27 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.

28 ಅಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’ ಎಂದು ಹೇಳಿದನು.

29 ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು, 2 “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲ! 3 ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದನು. 4 ಆ ದಿನಗಳು ನನ್ನ ಜೀವವಾನದ ಸುಗ್ಗಿಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು. 5 ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು. 6 ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು. 7 ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ 8 ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು. 9 ಪ್ರಭುಗಳು ಮೌನವಾಗಿ ಬಾಯಿ ಮೇಲೆ ಕೈಯಿಟ್ಟುಕೊಂಡರು. 10 ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು. 11 ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು. 12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು. 13 ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಪಾಹಗೊಳಿಸುತ್ತಿದ್ದನು. 14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು. 15 ನಾನು ಕುರುಡನೇ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು. 16 ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಪ್ತವನ್ನೂ ವಿಚಾರಿಸುತ್ತಿದ್ದೆನು. 17 ಅನ್ಯಾಯಗಾರನ ಕೋರಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು. 18 ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು. 19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು. 20 ನನ್ನ ಮಾನವ ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ. 21 ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು. 22 ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು. 23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ತೆರೆಯುತ್ತಿದ್ದರು. 24 ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗಟ್ಟಿರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ. 25 ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”

30 ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಕಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. 2 ಅವರ ಕೈ ಬದಲಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ. 3 ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. 4 ಪೊದೆಗಳಲ್ಲಿ ಉಬ್ಬಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಅಹಾರಮಾಡಿಕೊಳ್ಳುವರು. 5 ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು. 6 ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. 7 ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು. 8 ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ

ಹೊರಹಾಕಲ್ಪಟ್ಟಿದ್ದರೆ. 9 ಈಗಲಾದರೂ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಅಸ್ಪದವಾಗಿದ್ದೇನೆ. 10 ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗಡೆಯರು. 11 ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ. 12 ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ. 13 ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. 14 ಕೋಟಿ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಜಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ. 15 ಆಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. 16 ಈಗ ನನ್ನ ಅತ್ಯವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. 17 ರಾತ್ರಿಯು ನನ್ನ ಎಲ್ಲಬುಗಳನ್ನು ಕೊರೆದು ಕಿಳುತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ. 18 ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಕು ಪಟ್ಟಿಯ ಹಾಗೆ ನನ್ನನ್ನು ಸುತ್ತುಕೊಂಡಿದೆ. 19 ಆತನು ನನ್ನನ್ನು ಕೆಸರಿನಲ್ಲಿ ಕಡೆವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ. 20 ಒಂ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ. 21 ನೀನು ನನಗೆ ಕ್ರೂರನಾಗಿ ಮಾಪಕಟ್ಟಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ. 22 ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಅರ್ಭಟದಲ್ಲಿ ಮಾಯಮಾಡುತ್ತಿ. 23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವೆಯೆಂದು ನನಗೆ ಗೊತ್ತೇ ಇದೆ. 24 ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ? 25 ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನೆ. 26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು. 27 ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. 28 ಸಂತೃಪ್ತವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ. 29 ನಾನು ನರಿಗಳ ತಮ್ಮನೂ, ಉಷ್ಣಪಕ್ಷಿಗಳ ಗೆಳೆಯನೂ ಆಗಿದ್ದೇನೆ. 30 ನನ್ನ ಚರ್ಮವು ಕರಿಬಾಗಿ ಲೂದುವಂತಾದ, ನನ್ನ ಎಲ್ಲಬುಗಳು ತಾಪದಿಂದ ಬಂದಿದೆ. 31 ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.

31 “ಕನ್ನೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ, 2 ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧೆಗೆ ಯಾವುದು? 3 ಆತನು ಅನ್ಯಾಯಗಾರರಿಗೆ ವಿಪತ್ಕಲ್ಪ, ಕೊಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ? 4 ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು. 5 ಒಂದು ವೇಳೆ ನಾನು ಕಸಟಿತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ, 6 ದೇವರು ನನ್ನನ್ನು ನ್ಯಾಯವಾದ ಪ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತವನ್ನು ತಿಳಿದುಕೊಳ್ಳಲಿ! 7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಪಷವು ಅಂಟಿಕೊಂಡಿದ್ದರೆ, 8 ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ! 9 ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ, 10 ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ! 11 ನಾನು ಹೀಗೆ

ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು. 12 ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು. 13 ಒಂದು ವೇಳೆ ನನಗೂ, ನನ್ನ ದಾಸಿನಿಗೂ, ಇಲ್ಲವೆ ದಾಸಿನಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ 14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು? 15 ನನ್ನನ್ನು ಭರ್ಪದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಅತನೊಬ್ಬನೇ ನಮ್ಮಿಬ್ಬರೂ ಭರ್ಪದಲ್ಲಿ ರೂಪಿಸಿದನಲ್ಲವೇ. 16 ನಾನು ಬಡವರ ಇಷ್ಟವನ್ನು ಭಗವಂತನಿಂದೇನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದನೋ? 17 ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದನೋ? 18 ಹಾಗಲ್ಲ, ನಾನು ಬಾಲ್ಯದಿಂದಲೂ ಕಂದೆಯ ರೀತಿಯಲ್ಲಿ ಅನಾಥರನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲೂ ಅನಾಥರಿಗೆ ದಾರಿತೋರಿಸುತ್ತಾ ಇದ್ದೇನೆಷ್ಟೆ. 19 ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದೆ ಬಡವನನ್ನೂ ನಾನು ಕಂಡಾಗಲಿಲ್ಲ, 20 ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ? 21 ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದನೋ? 22 ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ. 23 ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೇನೆಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ. 24 ಒಂದು ವೇಳೆ ನಾನು ಬಂಗಾರದಲ್ಲಿ ಭರವಸೆವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ, 25 ನನ್ನ ಅನ್ನ ದೊಡ್ಡದಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ, 26 ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ, 27 ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ, 28 ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು. 29 ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶಕ್ಕೆ ಹಿಗ್ಗಿದನೋ? 30 ಇಲ್ಲವೇ ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ. 31 ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮೂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ? 32 ಪರಸ್ಪರಗಳವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನೆಷ್ಟೆ. 33 ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ, 34 ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ, 35 ಆಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ! 36 ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು. 37 ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು. 38 ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ, 39 ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ, 40 ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.

32 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು. 2 ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ

ಮಗನಾದ ಎಲೀಹುವಿಗೆ ಸಿಟ್ಟೀರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು. 3 ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು. 4 ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು. 5 ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು. 6 ಆಗ ಬೂಷೆ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.” 7 ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಚ್ಚೇದನವಾಗಲಿ” ಎಂದುಕೊಂಡಿದ್ದನು. 8 ಆದರೆ ಮನುಷ್ಯರಲ್ಲಿ ಅತ್ಯಮೋಘನು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ. 9 ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ. 10 ಅದಕಾರಣ, “ನನ್ನ ಕಡೆಗೆ ಕಿವಿಗೊಡು, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ. 11 ಇಗೋ, ನೀವು ಅಡ್ಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಅಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು. 12 ನಿಮ್ಮ ಮೇಲೆ ಲಕ್ಷವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ. 13 ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ. 14 ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು. 15 ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು. 16 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ? 17 ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು. 18 ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತಃಕಾಶವು ನನ್ನನ್ನು ಒತ್ತಾಯಪಡಿಸುತ್ತದೆ. 19 ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ಧಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ. 20 ನನಗೆ ಉಪಶಮನವಾಗುವ ಹಾಗೆ ಮಾತನಾಡುವನು. ನನ್ನ ತುಣಿಗಳನ್ನು ತೆರೆದು ಉತ್ತರ ಹೇಳುವೆನು. 21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ಅರಿಸಬಾರದು, ಯಾವ ಮನುಷ್ಯನಿಂದಾದರೂ ಮುಖಸ್ಪರ್ಶಿಯನ್ನು ಮಾಡಕೂಡದು. 22 ಮುಖಸ್ಪರ್ಶಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವನು.

33 ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು. 2 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ. 3 ನನ್ನ ಹೃದಯದ ಯಥಾರ್ಥವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಣಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. 4 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದಂಟಾಗಿದೆ. 5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. 6 ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ. 7 ಇಗೋ, ನನ್ನ ಭಲೆಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. 8 ನಿನ್ನ ನುಡಿಯ ದ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಅಡಿದಿ. 9 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ. 10 ಆಹಾ, ಅತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ. 11 ನನ್ನ ಕಾಲುಗಳನ್ನು ಕೋಳಕ್ಕೆ

ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ. 12 ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ. 13 ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಅತನೊಂದಿಗೆ ವ್ಯಾಜ್ಯಮಾಡುವುದೇಕೆ? 14 ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ. 15 ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, 16 ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು. 17 ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು. 18 ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದೆ ಹಾಗೆ ನಿಲ್ಲಿಸುವನು. 19 ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು. 20 ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃತ್ಯುಸ್ಯಕ್ಕೂ ಅಸಹ್ಯವಡುವುದು. 21 ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು. 22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪಾಪವು ಸಂಹಾರದೂತರಿಗೆ ಹತ್ತಿರವಾಗುವುದು. 23 ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮದ್ಯಸ್ಥನಾಗಿ ಬೇಡುವುದರಿಂದ, 24 ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ, 25 ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು. 26 ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ದೃಗ್ಗನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು. 27 ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯತೀರಿಸಲಿಲ್ಲ. 28 ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು. 29 ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು. 30 ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು 31 ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು. 32 ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. 33 ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”

34 ಆಗ ಎಲೀಹು ಮತ್ತೆ ಇಂತೆಂದನು, 2 “ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ! 3 ನಾಲಿಗೆಯು ಆಹಾರವನ್ನು ರುಚಿಸೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ. 4 ನ್ಯಾಯವನ್ನೇ ಅರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. 5 ಯೋಬನೇ, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ. 6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ. 7 ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ. 8 ಅವನು ಅಧರ್ಮಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ. 9 ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ. 10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿ, ದೇವರು ಕೆಟ್ಟದ್ದನ್ನು

ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! 11 ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತಿಳಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು. 12 ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ. 13 ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು? 14 ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ, 15 ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳಿ ಆಗುವರು. 16 ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು! 17 ನ್ಯಾಯವನ್ನು ದೃಢೀಕರಿಸುವವನು ಅಲ್ಪಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ? 18 ಅತನು ರಾಜನಿಗೆ, ನೀನು ಮೂರ್ಖ ಪ್ರಭುಗಳಿಗೆ, 'ನೀವು ಕೆಟ್ಟವರು' ಎಂದು ಹೇಳಬಲ್ಲೀರಿ? 19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಿಡಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. 20 ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. 21 ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು. 22 ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ. 23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ. 24 ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. 25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡೆವ ನಾಶಕ್ಕೆ ಗುರಿಮಾಡುವನು. 26 ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು. 27 ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ. 28 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಅಲಿಸಿದನು. 29 ಆತನು ನಮ್ಮೆದೆಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರೂ? ಆತನು ಜನಾಂಗಕ್ಕಾಗಿಲಿ, ಮನುಷ್ಯನಿಗಾಗಿಲಿ ಮಾಡುವುದೆಲ್ಲಾ ಹೀಗೆಯೇ. 30 ಭ್ರಷ್ಟನು ಆಳಬಾರದ, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ. 31 ಮನುಷ್ಯನು ದೇವರನ್ನು ಕುರಿತು, 'ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ, 32 ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ' ಎಂದು ಹೇಳುವುದಕ್ಕಾದೀತೇ? 33 ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು. 34 ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ, 35 'ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.' 36 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. 37 ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ" ಎಂದು ನನಗೆ ಹೇಳುವರು.

35 ಆ ಮೇಲೆ ಎಲೀಹು ಮತ್ತೆ ಇಂತೆಂದನು, 2 "ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು? 3 ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನಿತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?

4 ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು. 5 ಕಣ್ಣಿಟ್ಟಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ! 6 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು? 7 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು? 8 ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನದವನಿಗೇನು ಲಾಭ ಸಿಕ್ಕಬಹುದು. 9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು. 10 'ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ. 11 ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ' ಎಂದು ಹೇಳುವುದೇ ಇಲ್ಲ. 12 ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಅದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ. 13 ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ. 14 ಹೀಗಿರಲೂ ಆತನು ಕಾಣುವುದಿಲ್ಲ, ನನ್ನ ವ್ಯಾಜವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ? 15 ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತಿಳಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು, 16 ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ."

36 ಆಮೇಲೆ ಎಲೀಹು ಮತ್ತೆ ಹೀಗೆಂದನು, 2 "ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು. 3 ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯು ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. 4 ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. 5 ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ. 6 ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. 7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು. 8 ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ, 9 ಆತನು ಅವರ ದುಷ್ಟತ್ವವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು. 10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. 11 ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು. 12 ಕೇಳದಿದ್ದರೆ ದೈವಾಸ್ತದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು. 13 ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟಿಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ. 14 ಯಾವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು. 15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. 16 ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ. 17 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. 18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ

ಈಡು ದೊಡ್ಡದಂದು ಹಿಂದೆಗೆಯಬೇಡ! 19 ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ? 20 ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅದರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ. 21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಅರಿಸಿಕೊಂಡಿದ್ದಿ. 22 ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಅತನಂತಹ ಉಪದೇಶಕನು ಯಾರು? 23 ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? 'ನೀನು ಅನ್ಯಾಯವನ್ನು ನಡೆಸಿದೆ' ಎಂದು ಯಾರು ಹೇಳಬಲ್ಲರು? 24 ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ. 25 ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಿರುವಷ್ಟೆ. 26 ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರದು; ಆತನ ವರ್ಷಗಳು ಅಸಂಖ್ಯಾತವಾಗಿವೆ. 27 ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅದು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು. 28 ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮ್ಮಿಸುವುದು. 29 ಆಹಾ, ಮೇಘಗಳ ಹರಡುವಿಕೆಯನ್ನೂ ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು? 30 ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು. 31 ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ. 32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟಲು ಬಿಡುವನು. 33 ಅದರ ಅರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು."

37 "ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು. 2 ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿಸಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! 3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು. 4 ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ. 5 ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು. 6 ಆತನು ಹಿಮ್ಮಕ್ಕೆ 'ಭೂಮಿಯ ಮೇಲೆ ಬೀಳು' ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, 'ರಭಸದಿಂದ ಸುರಿ' ಎಂದು ಅಪ್ಪಣೆಮಾಡುವನು. 7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ. 8 ಆಗ ಮೃಗಗಳು ಗುಹೆಗಳನ್ನು ಸೇರಿ, ತಮ್ಮ ಗುಹೆಗಳಲ್ಲಿ ವಾಸಿಸುವವು. 9 ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು. 10 ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು. 11 ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಂಜಿನ ಮೇಘಮಂಡಲವನ್ನು ಹರಡುವನು. 12 ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು. 13 ಆತನು ದಂಡನೆಗಾಲಿ, ತನ್ನ ಭೂಮಿಯ ಹಿತಕ್ಕಾಗಿ, ಕೃಪೆತೋರುವುದಕ್ಕಾಗಿ ಹಾಗೂ ಒಡಂಬಡಿಕೆಯ ನಂಬರಗ್ನಿಕೆಯಿಂದ ಆ ಮೇಘಗಳನ್ನು ಬರಮಾಡುವನು. 14 ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸಿ. 15 ದೇವರು ಇವುಗಳನ್ನು ನಿಯಂತ್ರಿಸಿ, ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೇ? 16 ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದೀಯಾ? 17 ಭೂಮಿಯ ದಕ್ಷಿಣ ಗಾಳಿಯ ದೆಸೆಯಿಂದ ಸ್ವಭವಾಗಿರುವ ಸಮಯದಲ್ಲಿ ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ? 18 ತಗಡು ಬಿಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ? 19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು,

ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ. 20 ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ. 21 ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು. 22 ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ. 23 ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರದು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ. 24 ಅದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ."

38 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, 2 "ಅಜ್ಞಾನದ ಮಾತುಗಳಿಂದ ಸತ್ಯಾಘೋಚನೆಯನ್ನು ಮಂಕುಮಾಡುವ ಇವನು ಯಾರು? 3 ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. 4 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು. 5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು? 6 ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? ಅದರ ಮೂಲೆಗಳನ್ನು ಹಾಕಿದವರು ಯಾರು? 7 ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಕಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಅನಂದ ಘೋಷಮಾಡುತ್ತಾ ಇರಲು, 8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು? 9 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತಬಟ್ಟೆಯನ್ನಾಗಿಯೂ ಮಾಡಿದನೆಲ್ಲವೇ? 10 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು. 11 'ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರಿಗೆ ಹೆಮ್ಮೆಗೆ ಇಲ್ಲೇ ತಡೆಯಾಗುವುದು' ಎಂದು ಅಪ್ಪಣೆಕೊಟ್ಟೆನು. 12 ನಿನ್ನ ಜೀವಮಾನದಲ್ಲಿ ಎಂದಾದರೂ 'ಅರುಹೋದೆಯವಾಗಲಿ' ಎಂದು ಅಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಿಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ? 13 ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ? 14 ಮುದ್ದೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು. 15 ಮತ್ತೆ ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು. 16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೆಯೋ? 17 ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ? 18 ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೆಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು. 19 ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ಥಳವು ಎಲ್ಲಿ? 20 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? 21 ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೇ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! 22 ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವೆ, 23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯಾ? ಕಲ್ಲಳೆಯ ಬೊಕ್ಕಸಗಳನ್ನು ನೋಡಿದ್ದೆಯಾ? 24 ಬೆಳಕನ್ನು ಭಾಗಿಸುವುದಕ್ಕೆ ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೇಲ್ಲೆ? 25 ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ, 26 ಹಾಳುಬೀಳಾದ ಭೂಮಿಯನ್ನು ತೃಪ್ತಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು, 27 ಅವಿಷ್ಣುವಿನ ಪ್ರವಾಹಕ್ಕೆ ಕಾಲುವೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು? 28 ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು? 29 ಹಿಮದ ಗಡ್ಡೆಯು ಯಾರ ಗರ್ಭದಿಂದ

ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು? 30 ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು. 31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ? 32 ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬಿಂಬಿಸುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ? 33 ಹಿಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಅಳಿಕ್ಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ? 34 ಮೋಡಗಳನ್ನು ಮುಟ್ಟುವಂತೆ ನೀನು ಧ್ರುವಿಯತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ? 35 ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ಇಗೋ, ಬಂದಿದ್ದೇವೆ" ಎನ್ನುವವೋ? 36 ಯಾರು ಕಾರ್ಪುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು? 37 ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ಧಿಗಳನ್ನು ಮೊಗಚಿಹಾಕಿ, 38 ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು? 39 ಗವಿಯಲ್ಲಿ ಮಲಗಿದವನು ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? 40 ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತಿರಿಸುವೆಯೋ? 41 ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?"

39 ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? 2 ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? 3 ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದಿಬಿಡುವವು. 4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ. 5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಡ್ಚಿದವರು ಯಾರು? 6 ನಾನು ಅಡಮಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನೆಷ್ಟೆ. 7 ಅದು ಊರುಗಳಿದ್ದವನ್ನು ದಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿ ಇಲ್ಲ. 8 ಅದರ ಕಾವಲು ವಿಶಾಲವಾದ ಬೆಟ್ಟಗಳೇ. ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು. 9 ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ? 10 ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? 11 ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ? 12 ಅದು ನಿನ್ನ ಕಣದಲ್ಲಿ ಕಾಣನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸೆವಿಡುವೆಯಾ? 13 ಉಷ್ಣಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? 14 ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. 15 ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. 16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಠಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. 17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ! 18 ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ ಸವಾರನನ್ನೂ ಹೀಯಾಳಿಸುವುದು. 19 ನೀನು ಕುದುರೆಯ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನ್ನಲ್ಲವೇ? 20 ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. 21 ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.

22 ಅದು ಕಳವಳಗೊಳ್ಳದೆ ಖಡ್ಗೆ ಹಿಂದೆಗೆಯದೆ ಭಯವನ್ನು ತಾತ್ಕಾರ ಮಾಡುವುದು. 23 ಬತ್ತಳಿಕೆಯೂ, ಧಳಧಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು. 24 ಅದು ತುತ್ತೂರಿನ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ಗತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. 25 ತುತ್ತೂರಿ ಊದಿದಾಗಲೂ ಆಹಾ! ಎಂದುಕೊಂಡು ಕಾಳಗ, ಅರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. 26 ಗಿಡಗಳವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ? 27 ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? 28 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. 29 ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು. 30 ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;

40 ಇದಲ್ಲದೆ ಯೆಹೋವನು ಯೋಬನಿಗೆ, 2 "ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯಮಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ" ಎಂದು ಹೇಳಿದನು. 3 ಆಗ ಯೋಬನು ಯೆಹೋವನಿಗೆ ಉತ್ತರವಾಗಿ, 4 "ಅಯ್ಯೋ, ನಾನು ಅಲ್ಲನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು. 5 ಒಂದು ಸಾರಿ ಮಾತನಾಡಿದ್ದೇನೆ, ಪ್ರತಿಯಾದ ಮಾಡಲಾರನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರನು" ಎಂದು ಹೇಳಿದನು. 6 ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, 7 "ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. 8 ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕಟ್ಟುವನೆಂದು ನಿರ್ಣಯಿಸುವೆಯೋ? 9 ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ರುವಿಯಂತೆ ಗುಡುಗಬಲ್ಲಿಯಾ? 10 ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ. 11 ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು. 12 ಪ್ರತಿಯೊಬ್ಬ ಗವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು. 13 ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು. 14 ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು. 15 ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು. 16 ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ. 17 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿರುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ. 18 ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರಗಳಂತೆಯೂ ಇರುವವು. 19 ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. 20 ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಅಡುತ್ತಿರುವವು; 21 ಕಾವರೆಯ ಗಿಡಗಳ ಕೆಳಗೂ, ಅಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು. 22 ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಡಿಗಳು ಅದನ್ನು ಸುತ್ತುಕೊಂಡಿರುವವು. 23 ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. 24 ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?" ಎಂದನು.

41 ಲಿವ್ವಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ? 2 ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು

ಚುಚ್ಚುವಿಯೋ? 3 ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸಮಿಮಾತನಾದೀತೇ? 4 ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ? 5 ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ? 6 ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ? 7 ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಕಾಟಿಗಳಿಂದಲೂ ಚುಚ್ಚಬಲ್ಲೆಯಾ? 8 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ. 9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು. 10 ಅದನ್ನು ಕಣಕಲು ಧೈಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರುವ ನನ್ನ ಮುಂದೆ ನಿಲ್ಲಬಲ್ಲವರು ಯಾರು? 11 ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ. 12 ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದ ಸುಮ್ಮನಿರಲಾರನು. 13 ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು? 14 ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಅವರಿಸಿಕೊಂಡಿದೆ. 15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಅಸ್ತದವಾಗಿದೆ. ಅವು ಬಿಗಿದು ಮುದಿಸಲ್ಪಟ್ಟಿವೆ. 16 ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ. 17 ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ. 18 ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೀತ್ರಕ್ಕೆ ಸಮಾನವಾಗಿದೆ. 19 ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಹಿಡುಗಳು ಹಾರುವವು. 20 ಅವುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು. 21 ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು. 22 ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು. 23 ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ. 24 ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. 25 ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು. 26 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ. 27 ಅದು ಕದ್ವಿಣವನ್ನು ಒಣಹುಲ್ಲನ್ನಾಗಿಯೂ ತಾವುವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು. 28 ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು. 29 ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರನೆ ಬರುವ ಈಟಿಗೆ ನಗುವುದು. 30 ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು. 31 ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು. 32 ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು. 33 ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ. 34 ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.

42 ಆ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು, 2 “ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. 3 ‘ಜ್ಞಾನವಿಲ್ಲದೆ ಸತ್ಯಾಪೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ. 4 ದಯಮಾಡಿ ಕೇಳು, ನಾನೇ ಮಾತನಾಡುವೆನು; ನಾನು ಪ್ರಶ್ನೆಮಾಡುವೆನು, ನೀನೇ ನನಗೆ

ಉಪದೇಶಿಸು ಎಂದು ಅಪ್ಪಣೆಕೊಟ್ಟೆ. 5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. 6 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು. 7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿದಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು. 9 ಆಗ ತೇಮಾನನಾದ ಎಲೀಫಜನೂ, ಶೂಹ್ರನಾದ ಬಿಲ್ಲದನೂ, ನಾಮಾಧ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು. 10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತುನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು. 11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಅಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು. 12 ಯೆಹೋವನು ಯೋಬನ ಮೊದಲನೆಯ ಸ್ಥಿತಿಕಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಅಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಮಕ್ಕಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು. 13 ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. 14 ಮೊದಲನೆಯವಳಿಗೆ ಯೆಮೀಮು, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ನಪ್ರೂಕ್ ಎಂದು ಹೆಸರಿಟ್ಟನು. 15 ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು. 16 ಆ ಮೇಲೆ ಯೋಬನು ನೂರನಲ್ಲತ್ತು ವರ್ಷ ಬಾಳಿ ತನ್ನ ಮಕ್ಕಳನ್ನು ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು. 17 ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.

ಕೀರ್ತ

1 ಯಾರು ದುಷ್ಟರ ಅಲೋಚನೆಯಂತೆ ನಡೆಯದ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3 ನೀರಿನ ಕಾಲುಮೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ಷ್ಮಕಾಲದಲ್ಲಿ ಫಲಕೊಡುತ್ತದಲ್ಲಾ, ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4 ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. 6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

2 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? 2 ಅರಸರು ಒಟ್ಟಾಗಿ ಸೇರಿ ಅಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, 3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಡಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. 4 ಪರಲೋಕದಲ್ಲಿ ಅಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು. 5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು. 7 ನಾನು ಯೆಹೋವನ ಅಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಿಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. 9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವೆ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವೆ” ಎಂದು ಹೇಳಿದನು. 10 ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. 11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ. 12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ಬಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

3 ದಾವೀದನು ತನ್ನ ಮಗನಾದ ಅಬ್ದಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. 2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. (ಸೆಲಾ) 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. (ಸೆಲಾ) 5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ರೆಮಾಡಿ ಸುಖವಾಗಿ ಎಚ್ಚರಗೊಂಡೆನು. 6 ನನ್ನ ಸುತ್ತಲೂ ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೇನು. 7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. 8 ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಅಶೀರ್ವಾದವು ನಿನ್ನ ಜನರ ಮೇಲೆ ಇರಲಿ. (ಸೆಲಾ)

4 ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಲಿಸು. 2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? (ಸೆಲಾ) 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯುವಾಗೆಲ್ಲಾ ಆತನು ಕೇಳುತ್ತಾನೆ. 4 ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಅಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. (ಸೆಲಾ) 5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸೆವಿಡಿರಿ. 6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನವೂಖದಿಂದ ನಮ್ಮನ್ನು ನೋಡಬೇಕು. 7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ. 8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ರೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

5 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. 2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಅಲಿಸು. 3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರನೋಡುತ್ತಿರುವೆನು. 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕಟ್ಟಿದು ನಿನ್ನ ಬಳಿಯಲ್ಲಿ ತಂಗಲಾರದು. 5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರದು; ಆಧರ್ಮಿಗಳೆಲ್ಲರನ್ನು ನೀನು ಹಗೆಮಾಡುವೆ. 6 ಸುಳ್ಳು ಹೇಳುವವರನ್ನು ನಾಶಮಾಡುವೆ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. 7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬಿಡುವೆನು. 8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. 9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟೆಲು ತೆರೆದಿರುವ ಸಮಾಧಿ. 10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯ್ಯತೆಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. 11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. 12 ಯೆಹೋವನೇ, ನೀತಿವಂತನನ್ನು ಅಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುಣಿಯಂತೆ ಅವನನ್ನು ಅವರಿಸಿಕೊಳ್ಳುವುದು.

6 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ವಾಯೋಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ಕನಿಕರಿಸು; ನಾನು ನಿಶ್ಚಕ್ಷುಣಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲ್ಲಬುಗಳೆಲ್ಲಾ ಅದುರುತ್ತವೆ. 3 ನನ್ನ

ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? 4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮ್ಮತ ನನ್ನನ್ನು ರಕ್ಷಿಸು. 5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol h7585) 6 ನಾನು ನರಳಿ ನರಳಿ ದಡೆದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣಿನಿಂದ ನೆನದುಹೋಗುತ್ತದೆ. 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯು ದೆಸೆಯಿಂದಲೇ ಅವು ಮೊಬ್ಬಾಯಿತು. 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. 10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಚ್ಚಗೊಂಡು ಹಿಂದಿರುಗುವರು.

7 ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ಯಾಮಿನವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. 2 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟನು. 3 ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ, 4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕಡೆವ ತುಳಿಯಲಿ; 5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ (ಸೆಲಾ) 6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು. 7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು. 8 ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. 9 ಮನುಷ್ಯರ ಹೃದಯವನ್ನೂ ಮತ್ತು ಅಂತರಿದ್ರಿಯವನ್ನೂ ಪರಿಶೋಧಿಸುವ ನೀತಿಗ್ರಂಥವನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. 10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. 11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು. 12 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. 13 ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ. 14 ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ. 15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ. 16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು. 17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

8 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ರಿಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 2 ನಿನಗೆ ವಿರುದ್ಧವಾಗಿ ನಿಂತು ಮುಯ್ಯತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,

ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. 9 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

9 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ತ್ವಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3 ನನ್ನ ಹೆಗಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೋಧನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6 ಶತ್ರುಗಳು ನಿಶ್ಚೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವವನು. 9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಿಲ್ಲವರು ನಿನ್ನಲ್ಲಿ ಭರವಸೆವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯತೀರಿಸುವವನಾಗಿ ಅವರನ್ನು ಘಾಪಕಮಾಡಿಕೊಳ್ಳುವನು. 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹೆಗಗಳಿಂದ ನನಗುಂಟಾದ ಬಾಧೆಯನ್ನು ಲಕ್ಷಕ್ಕೆ ತಂದುಕೋ. 14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಲಿನಿಂದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ (ಸೆಲಾ) 17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol h7585) 18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಿಲಿ.

20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. (ಸೆಲಾ)

10 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ? 2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಲಿನಿಂದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ

ಬೀಳಲಿ. 3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಹುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. 4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ. 5 ಅವನ ಪ್ರಯತ್ನಗಳು ಯಾವಾಗಲೂ ಕೈಗೊಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅವನ ಅವನ ಗುರಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೂ ತಾತ್ಕಾರಮಾಡುತ್ತಾನೆ. 6 ಅವನು, “ನಾನು ಕದಲುಪುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ. 7 ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ. 8 ಅವನು ಗ್ರಾಮಗಳ ಸಂಧುಗೊಂಡುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. 9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ. 10 ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ. 11 ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ. 12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು. 13 “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು? 14 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೆ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. 15 ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು. 16 ಯೆಹೋವನು ಯುಗಯುಗಾಂತಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಚೇಷರಾದರು. 17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ದೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. 18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.

11 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಕೊಣಿರಿ” ಎಂದು ಹೇಳುವುದೇಕೆ? 2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗಿಸಿ, ಹೆದಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. 3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? 4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉಗಿಗಳನ್ನು ಅವರಿಗೆ ಪಾನವಾಗಮಾಡಲಿ. 7 ಏಕೆಂದರೆ ನೀತಿಸ್ವರೂಪಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

12 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ಥರನ್ನು ಕಾಣುವುದೇ ಇಲ್ಲ. 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂಡು

ಒಳಗೊಂಡು ಮಾತನಾಡುತ್ತಾರೆ. 3 ಯೆಹೋವನು ವಂಚನೆಯ ತುಟಿಗಳನ್ನೂ ಬಡಾಯ ನಾಲಿಗೆಯನ್ನೂ ಕಡಿದುಬಿಡಲಿ. 4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರೆಲ್ಲಾ. 5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯ ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7 ಜನರಲ್ಲಿ ಎಲ್ಲೆಲ್ಲೂ ನೀಜರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಅಲ್ಲಿಕೆಗೆ ಬಂದಿದ್ದರೂ, 8 ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುಬಿ.

13 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ನೀನು ಇನ್ನಿಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತೀಯಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? 2 ನಾನು ಇನ್ನಿಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಅಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯ ನನಗೆ ದೊರೆಯಾಗಿರಬೇಕು? 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ದೆಯ ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸೆವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.

14 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಶ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರ ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. 4 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. 5 ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. 6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ. 7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

15 ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪವನದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಂದಿಸದವನೂ ಆಗಿರಬೇಕು. 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ,

ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳುವವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

16 ದಾವೀದನ ಕಾವ್ಯ, ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2 ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. 4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನವ್ರಷ್ಟವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಲುಚ್ಚಿಸುವುದಿಲ್ಲ. 5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 6 ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ. 7 ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8 ನಾನು ಯೆಹೋವನನ್ನು ಯಾವಾಗಲೂ ನನ್ನದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. 10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol h7585) 11 ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸಿದು; ನಿನ್ನ ಸಮೃದ್ಧದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

17 ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ. 2 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ. 3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. 4 ನಾನುನಾಶದ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ. 5 ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ. 6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯುತ್ತೇನೆ, ಕಿವಿಗೊಟ್ಟು ಕೇಳು. 7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು. 8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿ. 9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು. 10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ. 11 ನಾವು ಎಲ್ಲಿ ಕಾಲಿಟ್ಟರೂ ಅಲ್ಲಿಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ. 12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ. 13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು. 14 ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ, ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ. 15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚುತ್ತಾಗೆ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

18 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿರುತ್ತೇನೆ. 2 ಯೆಹೋವನು ನನ್ನ ಬಿಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಿಗಿರಿಯು, ನನ್ನ ಗುಣಿಯು, ನನ್ನ ರಕ್ಷಕೆಯು ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. 3 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯುಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. 4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು. 5 ಪಾತಾಳಪಾಶಗಳು ನನ್ನನ್ನು ಅವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನದುರಿನಲ್ಲಿದ್ದವು. (Sheol h7585) 6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು. 7 ಆತ ಆತನಿಗೆ ಸಿಟ್ಟಿರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು. 8 ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. 9 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. 10 ಕೆರೂಬಿಮಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು. 11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು. 12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು. 13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗಂಡಗಳೂ ಹೊರಟವು. 14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು. 15 ಆಗ ಯೆಹೋವನೇ, ನಿನ್ನ ಗದರಕಿಯಿಂದಲೂ, ನಿನ್ನ ಶ್ವಾಸಪರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು. 16 ಆತನು ಮೇಲಣ ಲೋಕದಿಂದ ಕೈಬಾಜಿ, ನನ್ನನ್ನು ಹಿಡಿದು, ಮಹಾಜಲಾಶಿಗಳೊಳಗಿಂದ ಎಳೆದನು. 17 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದೈವಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. 18 ಅವರು ನನ್ನ ವಿಶ್ವಾಸದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು. 19 ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು. 20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು. 21 ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಿಲ್ಲವಲ್ಲಾ. 22 ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ. 23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು. 24 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು. 25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ, 26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ಷನೂ ಆಗಿರುವಿ. 27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ? 28 ನೀನೇ ನನ್ನ ದೀವಪನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು. 29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು. 30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಅತ್ತಿತ್ತೆರಲ್ಲಿಗೆ ಗುರಾಣಿಯಾಗಿದ್ದಾನೆ. 31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ? 32 ನನಗೆ ಶಾರ್ಯವೆಂಬ ನಡುಕಟ್ಟನ್ನು

ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. 33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. 34 ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. 35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಿಕ್ಷವು ನನಗೆ ದೊಡ್ಡಸೈಯನ್ನು ಉಂಟುಮಾಡಿದೆ. 36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ. 37 ನನ್ನ ಶತ್ರುಗಳನ್ನು ಹಿಂದಿಟ್ಟು ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ. 38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು. 39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನಾನಿಗೆ ಅಧೀನಮಾಡಿದ್ದೀ. 40 ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು. 41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. 42 ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಯಾಡಿದೆನು. ಬಿದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು. 43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು. 44 ನನ್ನ ಸುದ್ದಿಯನ್ನು ಕೇಳಿದ ಮಾತುಕೈ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು. 45 ಅವರು ದೈಯುಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. 46 ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವನಿಗೆ ಕೊಂಡಾಟವಾಗಿದೆ. 47 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ. 48 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ. 49 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನನ್ನನ್ನು ಸ್ಥಾಪಿಸುವೆನು; ನಿನ್ನ ನಾಮವನ್ನು ಸಂತೀಕರಿಸುವೆನು. 50 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

19 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಅಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ. 2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. 3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡುಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. 5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ. 6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದುದು ಒಂದೂ ಇಲ್ಲ. 7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿವೆ. 8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 10 ಅವು

ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. 11 ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ. 12 ತನ್ನ ಶತ್ರುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮೂಲಮಾಡು. 13 ಆದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ. 14 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

20 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋವನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. 2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. 3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. (ಸೆಲಾ) 4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. 5 ನಿನ್ನ ಜಯದಲ್ಲಿ ಉತ್ಸಾಹದ್ದನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ದ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. 6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. 7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ. 8 ಅವರು ಬಿದ್ದುಹೋಗಿದ್ದಾರೆ; ನಾವಾದರೂ ಎದ್ದು ನಿಂತಿದ್ದೇವೆ. 9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಡುವಾಗ ಸದುತ್ತರವನ್ನು ದಯಪಾಲಿಸು.

21 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. 2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲ. (ಸೆಲಾ) 3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ. 4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. 5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ. 6 ಅವನಿಗೆ ಶಾಶ್ವತವಾದ ಸೌಭಾಗ್ಯವಿದ್ದಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ. 7 ಅರಸನು ಯೆಹೋವನಲ್ಲಿಯೇ ಭರವಸೆವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ. 8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. 9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಂಗಿ ಅವರನ್ನು ದಹಿಸಿಬಿಡುವುದು. 10 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ. 11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಅಲೋಚಿಸಿದರೂ ಅದು ನಡೆಯುವುದಿಲ್ಲ. 12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ

ಓಡಿಹೋಗುವಂತೆ ಮಾಡುವಿ. 13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

22 (ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ? 2 ನನ್ನ ದೇವರೇ, ಹಗಲಿನಲ್ಲಿ ಮೊರೆಯುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. 3 ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು. 4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸೆವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. 5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. 6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. 7 ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಅಡಿಸುತ್ತಾ, 8 “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸೆವಿಟ್ಟಿದ್ದಾನಲ್ಲ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ. 9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿತಿಯಿಂದ ಇರಿಸಿದವನು ನೀನೇ ಅಲ್ಲವೇ. 10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹತ್ತಿದಂದಿನಿಂದ ನನ್ನ ದೇವರು ನೀನೇ. 11 ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ. 12 ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ. 13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. 14 ನಾನು ಹೊಯ್ದುಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲ್ಲಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. 15 ನನ್ನ ಶಕ್ತಿಯ ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯ ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. 16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. 17 ನನ್ನ ಎಲ್ಲಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. 18 ನನ್ನ ಮೇಲ್ದೊಡೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀರುತ್ತಾಕುುತ್ತಾರೆ. 19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು. 20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು. 21 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು. 22 ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. 23 ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. 24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಆಸಕ್ತಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು. 25 ನಾನು ಮಹಾಸಭೆಯಲ್ಲಿ ಮಾತನಾಡು ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರತೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. 26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ. 27 ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. 28 ರಾಷ್ಟ್ರವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. 29 ಭೂಲೋಕದಲ್ಲಿರುವ

ಪುಷ್ಕರಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. 30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು. 31 ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

23 ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2 ಆತನು ಹಸಿರುಗಾಬಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3 ನನ್ನ ಪ್ರಾಣವನ್ನು ಉಜ್ವಿಸಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

24 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹೃತ್ವವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಬರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ) 7 ದ್ವಾರಗಳೇ, ಉನ್ನತವಾಗಿರಿ! ಪುರಾತನವಾದ ಕದಗಳೇ ತೆರೆದುಕೊಂಡಿರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. 9 ದ್ವಾರಗಳೇ, ಉನ್ನತವಾಗಿರಿ! ಪುರಾತನವಾದ ಕದಗಳೇ, ತೆರೆದುಕೊಂಡಿರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)

25 ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. 2 ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. 3 ನಿಷ್ಪಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. 4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5 ನಿನ್ನ ಸತ್ಯಾಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಪಿಸಿಕೊ. 7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿದ್ದರೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೊ. 8 ಯೆಹೋವನು ದಯಾಪೂರ್ವಕವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು. 10 ಯೆಹೋವನ

ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಅತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು. 11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು. 12 ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಅತನು ಬೋಧಿಸುವನು. 13 ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು. 14 ಯೆಹೋವನು ತನ್ನ ಸದ್ಭಕ್ತಿಗೆ ಅಪ್ಪಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು. 15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು. 16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಿಕ್ಷವಿಟ್ಟು ನನ್ನನ್ನು ಕರುಣಿಸು. 17 ನನ್ನ ಮನೋವೃತ್ತಿಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. 18 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಅರಿಹರಿಸು. 19 ನನಗೆ ಎಷ್ಟೋ ಶತ್ರುಗಳು ಇದ್ದಾರೆಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ. 20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು. 21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಹತೆವೂ ನನ್ನನ್ನು ಕಾಯಲಿ. 22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.

26 ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸೆವಿಟ್ಟಿದ್ದೇನೆ. 2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದಿರುವನ್ನೂ, ಹೃದಯವನ್ನೂ ಪರಿಶೋಧಿಸು. 3 ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ. 4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. 5 ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ. 6 ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ, 7 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. 8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. 9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. 10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ. 11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. 12 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

27 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 2 ನನ್ನನ್ನು ಬಾಧಿಸುತ್ತಿರುವ ದುಷ್ಕೀರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದವಾಗಿ ನಿಂತರೂ, ಭರವಸೆವುಳ್ಳವನಾಗಿಯೇ ಇರುವೆನು. 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಅತನ ಪ್ರಸನ್ನತೆಯನ್ನು ನೋಡುವುದಕ್ಕೂ, ಅತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 5 ಅಪಾಯಕಾಲದಲ್ಲಿ ಅತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 6 ಹೀಗಿರುವುದರಿಂದ ನನ್ನ

ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹದ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಅತನನ್ನು ಹಾಡುತ್ತಾ ವಾದ್ಯಬಾರಿಸುವೆನು. 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮುದ್ರದ ದಾರಿಯಲ್ಲಿ ನಡೆಸು. 12 ಸುಳ್ಳುಸಾಕ್ಷಿಗಳು ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

28 ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣೇ, ನಿನಗೆ ಮೊರೆಯಿಡುತ್ತೇನೆ; ಕೇಳಿದ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. 2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯಿತ್ತಿ ಮೊರೆಯಿಡುತ್ತೇನೆಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. 3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಿಲಿ ಎಂದು ಹೇಳಿದರೂ, ಒಳಗೆ ಕೇಡಾಗಿಲಿ ಎಂದು ಯೋಚಿಸುವವರು. 4 ಅವರ ದುಷ್ಟತ್ವಗಳಿಗೂ, ಕೆಡುಕೆಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು. ಅವರ ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. 5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಅತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಅತನು ಅವರನ್ನು ಹಾಳುಮಾಡುವವನೇ ಹೊರತು ವೃದ್ಧಿಪಡಿಸುವುದಿಲ್ಲ. 6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಅತನಿಗೆ ಸ್ತೋತ್ರವಾಗಲಿ. 7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಅತನಲ್ಲಿ ಭರವಸೆವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಅತನನ್ನು ಸ್ತುತಿಸುವೆನು. 8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಅಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

29 ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. 2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧವೈವಿಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. 3 ಯೆಹೋವನ ಮಹಾದ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. 4 ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು. 5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ. 6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. 7 ಯೆಹೋವನ ಗರ್ಜನೆಗೆ ಮಿಂಚುಗಳು ಧಳಧಳನೆ ಹೊಳೆಯುತ್ತವೆ. 8 ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ. 9 ಯೆಹೋವನ

ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. 10 ಯೆಹೋವನು ಜಲಪ್ರಳಯದಲ್ಲಿ ಅಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. 11 ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

30 ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನನ್ನನ್ನು ಕೊಂಡಾಡುವೆನು. 2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ತುತಿಸಿ. 3 ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದೆಯಲ್ಲ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದೆಯಲ್ಲ. (Sheol h7585) 4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. 5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷದ್ವನಿಯು ಕೇಳಿಸುವುದು. 6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು. 7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದೆಯಲ್ಲ. ಆದರೂ ನೀನು ನನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು. 8 ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನಿಸಿ, 9 “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? 10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದನು. 11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. 12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

31 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು. 2 ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು. 3 ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು. 4 ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; 5 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ. 6 ವೃಕ್ಷವಾದ ವಿಗ್ರಹಗಳನ್ನೂ ಅವಲಂಬಿಸದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸೆವಿಟ್ಟಿದ್ದೇನೆ. 7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲ. 8 ನೀನು ನನ್ನನ್ನು ಶತ್ರುಗಳ ಕೈಕಳಿಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ. 9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇರಿದಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು. 10 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲ್ಲಾಬುಗಳು ಸವೆದುಹೋಗಿವೆ. 11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ

ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. 12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ. 13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. 14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸೆವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. 15 ನನ್ನ ಆಯುಷ್ಯಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು. 16 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು. 17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶಪಡಿಸಬೇಡ. ದುಷ್ಟರಿಗೇ ಅಶಾಭಗವಾಗಲಿ; ಅವರು ಸ್ವಭಾವಿಗಾಗಿ ಪಾತಾಳಕ್ಕೆ ಬೀಳಲಿ. (Sheol h7585) 18 ಯಾರು ನೀತಿವಂತರನ್ನು ತಾತ್ಕಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ. 19 ಸದೃಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಅಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ. 20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. 21 ಮುಖಕ್ಕೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಅಶ್ರುಂಧಕವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. 22 ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ. 23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಜನ್ಮಾಗಿ ಮುಯ್ಯತೀರಿಸುತ್ತಾನೆ. 24 ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.

32 ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲ್ಲಾಬುಗಳು ಸವೆದುಹೋಗುತ್ತಿದ್ದವು. 4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. (ಸೆಲಾ) 5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟೆ. (ಸೆಲಾ) 6 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಧರವನ್ನು ಮುಟ್ಟುವುದೇ ಇಲ್ಲ. 7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನದ್ವನಿಯಿಂದ ನನ್ನನ್ನು ಅವರಿಸಿಕೊಳ್ಳುತ್ತೀ. (ಸೆಲಾ) 8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಿಕ್ಷಿಸಿ ಅಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲ. 9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆತಂತಾಗಲಿ ಅಥವಾ ಹೆಸರಗತ್ವಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿಮಾಣಗಳಲ್ಲದೆ ಸ್ವಾಧೀನವಾಗುವುದಿಲ್ಲ. 10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸೆವಿಟ್ಟವರನ್ನು ಆತನ ಕೃಪೆಯು ಅವರಿಸಿಕೊಳ್ಳುವುದು. 11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ದ್ವನಿಮಾಡಿರಿ.

33 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿಸಿ; ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. 11 ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2 ಮಕ್ಕಳಿಗೂ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3 ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹದ್ದನಿಯೊಡನೆ ಇಂಪಾಗಿ ಬಾರಿಸಿರಿ. 4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 6 ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. 7 ನೀರುಗಳನ್ನು ಒಟ್ಟಿಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. 8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆರರಲಿ. 9 ಆತನು ನುಡಿದ ಮಾತಕ್ಕೆ ಸಮಸ್ತವೂ ಉಂಟಾಯಿತು; ಆತನು ಅಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. 10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. 11 ಯೆಹೋವನ ಅಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆಡುಕೊಂಡಿದ್ದಾನೋ ಅವರೇ ಧನ್ಯರು. 13 ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; 14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. 15 ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. 16 ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. 17 ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. 18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟ್ಟಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19 ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20 ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸೆವಿಟ್ಟಿದ್ದೇವೆ. 22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

34 ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗಿ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3 ನನ್ನೊಡನೆ ಯೆಹೋವನನ್ನು ಕೊಂಡಾಡಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. 9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. 10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ

35 ದಾವೀದನ ಕೀರ್ತನೆ. ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು. 2 ಖೇಡ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು. 3 ನೀನು ಭರ್ತೆಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು. 4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. 6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ. 7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ. 8 ಅವನಿಗೆ ನಾಶವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. 9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ಮಿತಿ ಅನಂದಪಡುವೆನು. 10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲ್ಲಬುಗಳೆಲ್ಲಾ ಹೇಳುವವು. 11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ. 12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು. 13 ನಾನಾದರೋ ಅವರ ಅಸ್ಪೃಶ್ಯಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. 14 ಅಸ್ಪೃಶ್ಯನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡನು; ತಾಯಿ ಸತ್ತದ್ದಕ್ಕಾಗಿ ಬಾಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. 15 ಅದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು; ಸೂರೆ ಮಾಡುವುದನ್ನು ಬಿಡಲೇ ಇಲ್ಲ. 16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ. 17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ

ಸಿಕ್ಕದಂತೆ ತಪ್ಪಿಸು. 18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು. 19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಅಸ್ಪದಕೊಡಬೇಡ. 20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕಡಿಮೆವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ. 21 ಅವರು ನನ್ನನ್ನು ನೋಡಿ ಬಾಯಿಕಿಪಿಡು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲ” ಎಂದು ಅನ್ನುತ್ತಾರೆ. 22 ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ? 23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು. 24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಅಸ್ಪದವಿರಬಾರದು. 25 ಆಹಾ, ನಮ್ಮ ಆಲೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು. 26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರೂ ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. 27 ನನ್ನ ನ್ಯಾಯಸ್ಥಾನೆಯನ್ನು ಬಯಸುವವರು ಅನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. 28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

36 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು: ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. 2 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತೆ ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. 3 ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. 4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಟತ್ವಕ್ಕೂ ಹೆಸರುವುದಿಲ್ಲ. 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಲಘುತವಾಗಿದೆ; ನಿನ್ನ ನಂಬಗನ್ನಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. 6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. 7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು: ಮಾನವರು ನಿನ್ನ ರಕ್ಷೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. 8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. 9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. 10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. 11 ಗರ್ವಿಷ್ಕರ ಕಾಲಕಳಿಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. 12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.

37 ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ. 2 ಅವರು ಹುಲ್ಲಿನಂತೆ ಬೇಗೆ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು. 3 ಯೆಹೋವನಲ್ಲಿ ಭರವಸೆಬಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. 4 ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. 5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸೆದೊಂದಿಸು; ಆತನೇ ಅದನ್ನು ಸಾಗಿಸುವನು. 6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ

ಪ್ರಕಾಶಗೊಳಿಸುವನು. 7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಂದುತ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ. 8 ಕೋಪವನ್ನು ಅಡಗಿಸಿಕೊ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. 9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನೀರಿಕ್ಷಿಸುವವರೇ ದೇಶವನ್ನು ಅನುಭವಿಸುವರು. 10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. 11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು. 12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹೆಲ್ಲಾಕಡಿಯುತ್ತಾನೆ. 13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. 14 ದುಷ್ಟರು ದೀನರದಿಗಿರುವುದನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. 15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು; 16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು. 17 ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು. 18 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. 19 ಅವರಿಗೆ ವಿಶತ್ವಾದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. 20 ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು. 21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು. 22 ಯೆಹೋವನ ಅಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು. 23 ಸತ್ಯರೂಪನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. 24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು. 25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. 26 ಅವನು ಯಾವಾಗಲೂ ಧರ್ಮಿಷ್ಠನಾಗಿ ಕಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಅಶೀರ್ವಾದ ಹೊಂದುವರು. 27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. 28 ಯೆಹೋವನು ನ್ಯಾಯವನ್ನು ಮೆಚ್ಚುವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. 29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು. 30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. 31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ. 32 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. 33 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಏಣಿಸುವುದಿಲ್ಲ. 34 ಯೆಹೋವನನ್ನು ನೀರಿಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ. 35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಪ್ರಸಿಕ್ಕೊಂಡಿರುವುದನ್ನು ನೋಡಿದ್ದೆನು. 36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. 37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ

ಸಂತಾನವೃದ್ಧಿ ಆಗುವುದು. 38 ದ್ರೋಹಿಗಳೆಲ್ಲರೂ ನಾಶವಾಗುವರು; ಸುಮ್ಮಸುಮ್ಮನೆ ಗಡಿಬಡಿಮಾಡುವವರು; ಅಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು. 39 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಅತನೇ ಅವರಿಗೆ ದುರ್ಗಸ್ಥಾನ. 40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

38 ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು, ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಕಸ್ತವು ನನ್ನ ಮೇಲೆ ಭಾರವಾಗಿದೆ. 3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. 4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. 5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. 7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. 8 ನನಗೆ ಜೋಮುಹಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. 9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟಿಸಿರು ನಿನಗೆ ಮರೆಯಾಗಿಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. 11 ನನ್ನ ಅಪ್ರಸ್ತೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೊರೆಯುವವರು ನನಗೆ ನಾಶವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. 13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. 14 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. 16 “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿದಿದ್ದರೆ ಹಿಗ್ಗಬಾರದು” ಅಂದುಕೊಂಡೆನು. 17 ನನಗೆ ಅಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. 18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. 19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. 20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. 21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. 22 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.

39 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು; ಯೆದುತನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು. 2 ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು. 3 ನನ್ನ ಹೃದಯವು ಆತಂಕದಿಂದ ಕೂಡಿತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು, 4 “ಯೆಹೋವನೇ, ನನಗೆ ಅಪಮಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಬಹುದು. 5 ನನ್ನ ಆಯುಷ್ಯವು ಗೇಣುದ್ವಾರವಾಗಿ ಮಾಡಿದ್ದೀಯಲ್ಲ; ನನ್ನ ಜೀವಿತಕಾಲ ನಿನ್ನ ಎಡೆಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. (ಸೆಲಾ) 6 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು

ಸುಮ್ಮಸುಮ್ಮನೆ ಗಡಿಬಡಿಮಾಡುವವರು; ಅಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. 7 “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ. 8 ಎಲ್ಲಾ ದ್ರೋಹಿಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ. 9 ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು. 10 ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲ. 11 ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. (ಸೆಲಾ) 12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲ. 13 ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”

40 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. 2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. 3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. 4 ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು. 5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ. 6 ಯಜ್ಞನೈವೇದ್ಯಗಳು ನನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದೆ. 7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. 9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 10 ನಿನ್ನ ನೀತಿಪ್ರವಚನವನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ಪ್ರದರ್ಶಿಸಿದೆನು; ನಿನ್ನ ಕೃಪಾಪ್ರತ್ಯಕ್ಷಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ. 11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಪ್ರತ್ಯಕ್ಷಗಳು ನನ್ನನ್ನು ಯಾವಾಗಲೂ ಕಾಪಾಡಲಿ. 12 ಏಕೆಂದರೆ ಲೆಕ್ಕವಿಲ್ಲದ ಅಪತ್ತುಗಳು ನನ್ನನ್ನು ಸುತ್ತುಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು. 13 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು. 14 ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಅಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಅಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ. 15 ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ. 16 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. 17 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;

ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

41 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಶಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಅಪತ್ಯಾಲದಲ್ಲಿ ರಕ್ಷಿಸುವನು. 2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! 3 ಅವನು ಅಸ್ತಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. 4 ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕಣಿವೆ ಸ್ಥಳಮಾಡು” ಅಂದೆನು. 5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ. 6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. 7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಬುಗುಬು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡಮಾಡಲು ಪರಸ್ಪರ ಆಲೋಚಿಸುತ್ತಾರೆ. 8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. 9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಅಪ್ರಸ್ತೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. 10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯತೀರಿಸುವೆನು. 11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. 12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. 13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಅಮೆನ್. ಅಮೆನ್.

42 ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. 2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? 3 “ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. 4 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು. 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. 6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೋರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾಫ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ. 7 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ. 8 ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು. 9 ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು

ಮೊರೆಯಡುವೆನು. 10 ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗೆವೆ. 11 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

43 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. 2 ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? 3 ನಿನ್ನ ಬೆಳಕನ್ನು ನಿನ್ನ ಸತ್ಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧವರ್ತನೆಗೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. 4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಅನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

44 1 ಪ್ರಧಾನಗಾಯಕನ ಕೀರ್ತನಸಂಹಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. 2 ನಿನ್ನ ಹಸ್ತವೇ ಈ ದೇಶದಲ್ಲಿರುವ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದೆ. 3 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲ. 4 ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಅಜ್ಞಾಪಿಸಿದಾತನು. 5 ನಿನ್ನ ಸಹಾಯದಿಂದಲೇ ವೈರಿಗಳನ್ನು ಕಡೆಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು. 6 ನಾನು ನನ್ನ ಬಿಲ್ಲಿನಲ್ಲಿ ಭರವಸೆಮಾಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು. 7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದೈತ್ಯವಿಷಯವರನ್ನು ನಾಚಿಕೆಪಡಿಸಿದಾತನು ನೀನೇ. 8 ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. 9 ಆದರೆ ಈಗ ನೀನು ನಮ್ಮನ್ನು ಕೈಬಿಟ್ಟಿದ್ದೀ, ಅವಮಾನಪಡಿಸಿದೆ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ. 10 ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದೆ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ. 11 ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದೆ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ. 12 ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. 13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದೆ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ ಕುಚೋದ್ದಕ್ಕೂ ಒಳಪಡಿಸಿದೆ. 14 ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ತದಮಾಡಿದೆ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ. 15 ದೂಷಕರ ನಿಂದಾವಚನಗಳಿಂದಲೂ, ಮುಯ್ಯತೀರಿಸುವ ವೈರಿಗಳ ದೃಷ್ಟಿಯಿಂದಲೂ, 16 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯ ನನ್ನ ಮುಖವನ್ನು ಮುಚ್ಚಿದೆ. 17 ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ! 18 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ. 19 ಆದರೂ ನೀನು ನಮ್ಮನ್ನು ಅಜಞಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ? 20 ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ, 21 ಹೃದಯದ ರಹಸ್ಯಗಳನ್ನು

ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ? 22 ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಯಿರಿಗಳಂತೆ ಎಣಿಸಿದ್ದಾರೆ. 23 ಕರ್ತನೇ, ಏಕೆ ನಿನ್ನಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ. 24 ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ? 25 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ. 26 ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಿನ್ನಿಕೆಗಾಗಿ ನಮ್ಮನ್ನು ವಿಮೋಚಿಸು.

45 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. 2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ಪಷ್ಟವಾಗುತ್ತದೆ. 3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೊ. 4 ಸತ್ಯಕ್ಕೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನನೊಡನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. 5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. 6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. 7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಅದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತ್ವದಿಂದ ಅಭಿಷೇಕಿಸಿದ್ದಾನೆ. 8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಅನಂದಗೊಳಿಸುತ್ತವೆ. 9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಅಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು. 10 ಎಲಿ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. 11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು. 12 ತುರ್ಲ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಏಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. 13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. 14 ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು. 15 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. 16 ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. 17 ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

46 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2 ಅದುದರಿಂದ ಭೂಮಿಯು ಮಾಪರ್ಜ್ವರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3 ಸಮುದ್ರವು

ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? (ಸೆಲಾ) 4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ) 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯುಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ. 10 "ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ" ಎಂದು ಹೇಳಿದ್ದಾನೆ. 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)

47 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಅಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕಳಿಗೆ ಹಾಕಿದ್ದಾನೆ. 4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ) 5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6 ದೇವರನ್ನು ಸಂತೀಕರಿಸಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇಶದ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

48 ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ಥಿತಿಗೆ ಪಾತ್ರನಾಗಿದ್ದಾನೆ. 2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. 3 ದೇವರು ಅದರ ಕೊತ್ತಲುಗಳಲ್ಲಿ ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. 4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು. 5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು. 6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು. 7 ದೇವರೇ, ನೀನು ಬಿರುಗಾಳಿಯಿಂದ ತಾರ್ಪಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. 8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ವವನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. (ಸೆಲಾ) 9 ದೇವರೇ, ನಾವು ನಿನ್ನ ಅಲಯದಲ್ಲಿ ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; 10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. 11 ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಅನಂದಪಡಲಿ. 12 ಚೀಯೋನ್ ಸಂಸ್ಥಾನದ

ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ. 13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. 14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

49 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಅರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ. 2 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಅಲಿಸಿರಿ. 3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿರು. 4 ನಾನು ಆತನ ಸಾಮ್ರಾಜ್ಯ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಢಾರ್ಥವನ್ನು ಪ್ರಕಟಿಸುವೆನು. 5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು? 6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ. 7 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು. 8 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು. 9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು. 10 ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ. 11 ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ. 12 ಅದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ. 13 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. (ಸೆಲಾ) 14 ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol h7585) 15 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol h7585) 16 ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ. 17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ. 18 ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಅತ್ಯಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ, 19 ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ. 20 ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

50 ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ. 2 ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ. 3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ. 4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ. 5 “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. 6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. (ಸೆಲಾ) 7 ಆತನು ಆಜ್ಞಾಪಿಸುವುದು

ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. 8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲ. 9 ಅದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ. 10 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ. 11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. 12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. 13 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋರಿಗಳ ರಕ್ತವನ್ನು ಕುಡಿಯುವುದೂ ಉಂಟೇ? 14 ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ತರನಾದ ದೇವರಿಗೆ ಸಲ್ಲಿಸಿರಿ. 15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ. 16 ದುಷ್ಟಗಾಂಧರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? 17 ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ. 18 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮೃತ್ತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. 19 ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ. 20 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. 21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೇನು. ಅದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನೂ ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. 22 ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ. 23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

51 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು; ದಾವಿದನು ಬತ್ತೆಬ್ಬ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. 5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. 6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. 7 ಹಿಸ್ತೋಷಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತೆಯನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. 8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಅನಂದಪಡುವವು. 9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. 10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. 11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧತೆಯನ್ನು ನನ್ನಿಂದ ತೆಗೆಯಬೇಡ. 12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. 13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.

14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. 15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. 16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. 17 ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. 18 ಬೇರೋಣ್ ಪಟ್ಟಿಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. 19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.

52 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೇಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು. 2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. 3 ಉಪಕಾರಕ್ಕಿಂತಲೂ ಅಪಹಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ) 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. 6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, 7 “ನೋಡಿರಿ, ದೇವರನ್ನು ಅಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸೆವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. 8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೆ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. 9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.

53 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದೋಹಿಗಳಾಗಿ ಕೆಟ್ಟುಹೋದವರೇ. 4 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳಿಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ. 5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲ್ಲಾಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟಿದ್ದರಿಂದ ಅವರು ಅವಮಾನಕ್ಕೊಳಗಾಗುವರು. 6 ಬೇರೋಣಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

54 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಷ್ಕರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು

ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ವಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. (ಸೆಲಾ) 4 ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. 6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ಸಾಹೇತುವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. 7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಅಪತ್ತುಗಳಿಂದ ಬಿಡಿಸಿ, ನನ್ನ ಕಣ್ಣು ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.

55 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ. 2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು. 3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ಯಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ. 4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ. 5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ. 6 ನಾನು, “ಆಹಾ, ನನಗೆ ರಕ್ಷೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಅಶ್ರಯ ಸೇರಿಕೊಳ್ಳುತ್ತಿದ್ದೆನು. 7 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು, 8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. (ಸೆಲಾ) 9 ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ. 10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ. 11 ಅದರೊಳಗಿಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗುವ. 12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡನು. 13 ಆದರೆ ನೀನು ನನಗೆ ಸ್ವಕೀಯನೂ ಅಪ್ಪಮಿತ್ರನೂ ಅಲ್ಲವೇ. 14 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. 15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. (Sheol h7585) 16 ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. 17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ 18 ನನ್ನ ವಿರೋಧಿಗಳು ಅನೇಕದಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು. 19 ಅನಾದಿಕಾಲದಿಂದ ಅಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. (ಸೆಲಾ) ಅವರು ತಮ್ಮ ಸುವವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ. 20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ. 21 ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ. 22 ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು. 23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡು. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.

56 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು: ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. 2 ಸರ್ಪದಂತೆ ವಿಷಭರಿತರು. 3 ಬಾಣತನದಿಂದ ಮಂತ್ರಿಮಹ ಕಾವಾಡಿದರ ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ಬರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. 3 ಇರುತ್ತಾರೆ. 6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. 4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? 5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. 6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಚ್ಚಣಾಡು ಹಿಡಿದು ಬರುತ್ತಾರೆ. 7 ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. 8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ಧಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. 9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ. 10 ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. 11 ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? 12 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. 13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿಯೂ ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡಬಿಬೀಳದಂತೆ ಕಾಪಾಡಿದ್ದಿ.

57 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು: ಅಲ್ಮಷ್ಟೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಅಪತ್ನಿಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. 2 ಪರಾತ್ತರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. 3 ಆತನು ಪರಲೋಕದಿಂದ ಅಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; (ಸೆಲಾ) ತನ್ನ ಪ್ರೀತಿಯನ್ನು ಮತ್ತು ಸತ್ವತೆಯನ್ನೂ ತೋರ್ಪಡಿಸುವನು. 4 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ. 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂಡಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಆಗಿದರು; ತಾವೇ ಅದರಲ್ಲಿ ಬಿದ್ದುಹೋದರು. (ಸೆಲಾ) 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. 8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. 9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 10 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ವತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿದೆ. 11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

58 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು: ಅಲ್ಮಷ್ಟೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ

ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತೀರೋ? 2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ. 3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು. 4 ಅವರು ನಾಗಸ್ಮರಕ್ಕೂ ಮರುಳಾಗದ ಅಥವಾ ಅದಕ್ಕೆ ತಿಳಿದಿರದ ಕಳ್ಳ ಹಾವಿನಂತೆ ನಿರ್ನಾಮವಾಗಲಿ; ಗರ್ಭವಿರದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. 9 ಇನ್ನೂ ಹಸಿರುಬರುಗಳಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಅಗ್ರಕೋಪವು ಅವರನ್ನು ನಿಶ್ಚೇಷಮಾಡಲಿ. 10 ದುಷ್ಟರಿಗಾಗುವ ಪ್ರತೀಕಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು. 11 ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

59 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು: ಅಲ್ಮಷ್ಟೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. 2 ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3 ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರೋಷಿಯೂ ನಿರಪರಾಧಿಯೂ ಅಲ್ಲವೇ! 4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು. 5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. (ಸೆಲಾ) 6 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ. 7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ. 8 ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. 9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದರ್ಗವು ದೇವರೇ. 10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು. 11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅಮರರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. 12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ. 13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಾಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. (ಸೆಲಾ) 14 ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. 15 ಅಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ. 16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು

ಉಲ್ಲಾಸದಿಂದ ಕೊಂಡಾಡುವೆನು. 17 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದರ್ಗವೂ ಕೃಪಾನಿಧಿಯೂ ದೇವರೇ.

60 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷಣ್ ಎದಗತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕಡೆವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. 2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲ, ಅದರ ಒಡಕುಗಳನ್ನು ಸರಿಮಾಡು; 3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. 4 ನೀನು ನಿನ್ನ ಭಕ್ತರಿಗೆ ದ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. (ಸೆಲಾ) 5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. 6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶಬ್ದಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳಿದುಕೊಡುವೆನು. 7 ಗಿಲ್ಗಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೊತ್ತವು ನನಗೆ ಶಿರಸ್ತ್ವಾಣ. ನನ್ನ ರಾಜದಂಡವು ಯೆಹೂದ ಕುಲವೇ. 8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯು ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. 9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? 10 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? 11 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ. 12 ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

61 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂವಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನನಗೆ ಮೊರೆಯಿರುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. 3 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. 4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. (ಸೆಲಾ) 5 ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. 6 ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. 7 ಅವನು ನಿನ್ನ ಸಾನಿಧ್ಯವನ್ನು ಪಡೆದು, ಸದಾಕಾಲವೂ ನಿಂಪಾಕಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. 8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

62 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. 2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. 3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿ ದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡಬೇಕೆಂದಿರುವುದು ಇನ್ನಿಷ್ಟರವರೆಗೆ? 4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಅಲೋಚನೆ. ಸುಳ್ಳಾದುವು ಅವರಿಗೆ

ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ) 5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನರವೇರುವುದು ಆತನಿಂದಲೇ. 6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. 7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. 8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ) 9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ವಾನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. 10 ಅನ್ಯಾಯದಿಂದ ಸಂಪಾದಿಸಿದ್ದನ್ನು ನಿಜ್ಜಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. 11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. 12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

63 ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. 2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ವನ್ನೂ ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. 3 ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. 4 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರತ್ತಿ ಕೈಮುಗಿಯುವೆನು. 5 ಮೃತ್ಯುವೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹದ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. 6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. 7 ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು. 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು. 9 ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು. 10 ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು. 11 ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಹೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಕೊಳ್ಳುವುದನ್ನು ಕಂಡು ಹಿಗ್ಗುವರು.

64 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. 2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಅಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು. 3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. 4 ಗುಪ್ತಸ್ಥಳಗಳಲ್ಲಿದ್ದು ಸಜ್ಜನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. 5 ದುಷ್ಟ್ಯುತ್ಪತ್ತಿಗೆ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ. 6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಅಲೋಚನೆಯೂ ಅಶೋಧ್ಯವಾಗಿವೆ. 7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು. 8 ಅವರ ನಾಲಿಗೆಗಳೇ ಅವರಿಗೆ ವಿಷ್ಣುವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. 9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಅತನ ಕೃತ್ಯಗಳನ್ನು ಅಲೋಚಿಸಿಕೊಳ್ಳುವರು. 10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.

65 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು;

ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. 2 ಪ್ರಾರ್ಥನೆಯನ್ನು ಕೇಳುವವನೇ, ನರರೊಬ್ಬರೂ ನಿನ್ನ ಬಳಿಗೆ ಬರುವರು. 3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ. 4 ನಿನ್ನ ಅಂಗಗಳಲ್ಲಿ ವಾಸಿಸುವವನಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಅರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. 5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. 6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. 7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದ್ದೀ. 8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. 9 ನೀನು ನಮ್ಮ ದೇಶವನ್ನು ಕಟ್ಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರೆತ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. 10 ನೇಗಿಲಿಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. 11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. 12 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. 13 ಹುಲ್ಲುಗಾವಲುಗಳು ಕುರಿಕೊಂಡುಗಳೆಂಬ ವಸ್ತುವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಅನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.

66 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು; ಹಾಡು;

ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. 2 ಆತನ ನಾಮದ ಮಹತ್ವವು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. 3 ನೀವು ದೇವರಿಗೆ, "ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತರಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; 4 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು" ಎಂದು ಹೇಳಿರಿ. (ಸೆಲಾ) 5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. 6 ಸಮುದ್ರವನ್ನು ಒಣಗಲಿವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಅನಂದಪಡೋಣ. 7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಎಳೆದಿರು. (ಸೆಲಾ) 8 ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ. 9 ಆತನು ನಮ್ಮನ್ನು ಜೀವದಿಂದಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು. 10 ದೇವರೇ, ನಮ್ಮನ್ನು ಶೋಧಿಸಿರಿ; ಬೆಳೆಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿರಿ. 11 ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿರಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ; 12 ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿರಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಅದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದೆ. 13 ನಾನು ನಿನ್ನ ಅಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು. 14 ಇಕ್ಕಟ್ಟಿನ ವೇಳೆಯಲ್ಲಿ ನನ್ನ ಶುಕಿಗಳು ಉಜ್ಜಿರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು. 15 ನಿನಗೆ ಟಗರು ಮುಂತಾದ ಪುಷ್ಪಪಶುಗಳನ್ನು ಯಜ್ಞರೂಪವಾಗಿ

ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. (ಸೆಲಾ) 16 ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು. 17 ನನ್ನ ಮೊರೆಯೊಡನೆ ಕೃತಜ್ಞತಾಸ್ಮಿತಿಯೂ ನನ್ನ ನಾಲಿಗೆಯ ಮೇಲಿತ್ತು. 18 ನಾನು ಕಟ್ಟಿತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. 19 ಆದರೆ ದೇವರು ನನ್ನ ಮೊರೆಯನ್ನು ಅಕ್ಷಿಸಿ ಕೇಳಿದ್ದಾನಲ್ಲಾ. 20 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.

67 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು

ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟ್ಟಾಕ್ಷಿಸಿ ಅಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. (ಸೆಲಾ) 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಅನಂದಘೋಷ ಮಾಡಲಿ. (ಸೆಲಾ) 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6 ಭೂಮಿಯ ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಅಶೀರ್ವದಿಸಿದ್ದಾನೆ; 7 ಆತನು ನಮ್ಮನ್ನು ಅಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

68 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಅರಿಸಿಕೊಂಡದ್ದು;

ದಾವೀದನ ಕೀರ್ತನೆ; ಹಾಡು. ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ. 2 ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ. 3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಅನಂದದ್ವನಿಮಾಡಲಿ. 4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. 5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯಿರಿಗೆ ಸಹಾಯಕನೂ ಆಗಿದ್ದಾನೆ. 6 ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದೋಷಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು. 7 ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, (ಸೆಲಾ) 8 ದೇವರ ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯ ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು. 9 ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ಬೆರೆದಿದ್ದ ನಿನ್ನ ಸ್ತಂಭವು ಶಾಂತಪಡಿಸಿದೆ. 10 ನಿನ್ನ ಪ್ರಜಾಮಂಡಲಿಯ ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ. 11 ಕರ್ತನು ಅಜ್ಞಾಪಿಸಿದನು; ಶುಭವಾತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು. 12 ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಚಂಚುತ್ತಾರೆ. 13 ನೀವು ಕುರಿಕಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳೆಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ. 14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸೆಲ್ಯೋನಿನ ಮೇಲೆ ಹಿಮವು ಬಿದ್ದಿತು. 15 ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ ಗಿರಿಯ ಶಿಖರಗಳುಳ್ಳದ್ದೇ. 16 ಎಲ್ಲೆ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಅರಿಸಿಕೊಂಡಿರುವ

ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು. 17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಕ್ಷಕರು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ. 18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಬಂದಿರಲಿ. 19 ಅನುದಿನವೂ ನಮ್ಮ ಭಾರವನ್ನು ಹೊರತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. (ಸೆಲಾ) 20 ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ. 21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ನೇಹಿಯಿಂದ ಪಾಪದಲ್ಲಿ ಪ್ರವರ್ತಿಸುವವರ ತಂಬುಗೊಂದಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು. 22 ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು. 23 ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲಿಸಿಕ್ಕುವುದು” ಎಂದು ನುಡಿದನು. 24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ. 25 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಯಡಿಬಿಡಿಯುವ ಸ್ತ್ರೀಯರೂ ಹೋಗುತ್ತಾ, 26 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ. 27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮಿನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲಾನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ. 28 ದೇವರೇ, ನಿನ್ನ ಪ್ರತಾಪವನ್ನು ಅಚ್ಚಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು. 29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ. 30 ಆಮಿನೋಳಿಗೆ ವಾಸಿಸುವ ನೀರಾನ್, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಸಕ್ತ ಜನಾಂಗಗಳನ್ನು ಚದುರಿಸಿಬಿಡು. 31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು. 32 ಭೂಲಾಭ್ಯಗಳೇ, ದೇವರಿಗೆ ಗಾಯನಮಾಡಿ; ಕರ್ತನನ್ನು ಸಂಕೀರ್ತಿಸಿರಿ. (ಸೆಲಾ) 33 ಅನಾಥಾಹಾದಿಂದಿರುವ ಮಹೋನ್ನತಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯ ಮಹಾಘೋರವಾದದ್ದು. 34 ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಅಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲಿಲ್ಲಾ ವ್ಯಾಪಿಸಿದೆ. 35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

69 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ. 2 ಅಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ. 3 ಮೊರೆಯಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ. 4 ನಿಷ್ಕಾರಣ ದೈವಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ. 5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ

ಮರೆಯಾಗಿಲ್ಲ. 6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ. 7 ನಿನ್ನಗೋಸ್ಕರವಾಗಿ ನಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ. 8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ. 9 ನಿನ್ನ ಅಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. 10 ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸಕ್ಕೆ ಕಾರಣವಾಯಿತು. 11 ನಾನು ಗೋಣಿತಟ್ಟು ಕಟ್ಟಿಕೊಂಡದ್ದು; ಅವರ ಗಾದೆಗೆ ಆಸ್ತದವಾಯಿತು. 12 ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ ಮಾಡುತ್ತಾರೆ. 13 ಯೆಹೋವನೇ, ನಾನಾದರೋ ನಿನಗೆ ಮೊರೆಯಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸಿ. 14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ. 15 ಪ್ರವಾಹವು ನನ್ನನ್ನು ಬಡಕೊಂಡು ನನ್ನನ್ನು ನುಂಗದಿರಲಿ. 16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಣ್ಣಿಟ್ಟು. 17 ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು. 18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು. 19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ. 20 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತ್ಕೃತವವರನ್ನು ಹಾರೈಸಿದೆ; ಸಿಕ್ಕಿಲಿಲ್ಲ. 21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟಿರು. 22 ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ. 23 ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ. 24 ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪ್ನಾಯು ಅವರನ್ನು ದಹಿಸಲಿ. 25 ಅವರ ಪಾಳೆಯವು ಹಾಳುಬೀಳಲಿ; ಅವರ ನಿರ್ಮಾಣಗಳು ಜನಶೂನ್ಯವಾಗಲಿ. 26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸಕ್ಕೆ ಕಾರಣವಾಗಿದೆ. 27 ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲಿಕೊಡಬೇಡ. 28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಗೃಹರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ. 29 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೂ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು. 30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. 31 ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. 32 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಣ್ಣಿವಿಸಲಿ. 33 ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ. 34 ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ. 35 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು. 36 ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

70 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಭಾವಕಾರ್ಥ ನೈವೇದ್ಯಸಮರ್ಪಣೆಯಲ್ಲಿ

ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. 2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. 4 ನನ್ನ ದರ್ಶನವನ್ನು ಕೋರುವವರೆಲ್ಲರು ನನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. 5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

71 ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ. 2 ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. 3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. 4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. 5 ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸೆಯೂ ನೀನಲ್ಲವೋ? 6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. 7 ನನ್ನ ದುಸ್ಥಿತಿಯ ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. 8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು. 9 ವೃದ್ಧಾಪ್ಯದಲ್ಲಿ ನನ್ನನ್ನು ಧಕ್ಕಸಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ. 10 ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಅಲೋಚಿಸುತ್ತಾ, 11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. 12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು. 13 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. 14 ನಾನಂತೂ ನೀತಿರಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು. 15 ನನ್ನ ಬಾಯಿ ನಿನ್ನ ನೀತಿಯನ್ನು ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. 16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ವರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು. 17 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. 18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗಲ್ಲಾ ನಿನ್ನ ಪ್ರಶಂಸವನ್ನು ಪ್ರಕಟಿಸುವೆನು. 19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ವರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? 20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. 21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು. 22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. 23 ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು. 24 ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಪ್ರಧಾನೆಯನ್ನು ವರ್ಣಿಸುತ್ತಿರುವುದು.

72 ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. 2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. 3 ಗುಡ್ಡ ದಿನ್ನಿಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. 4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. 5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ. 6 ಹುಲ್ಲುಕೊಯ್ಯ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. 7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. 8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೇಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. 9 ಅರಣ್ಯವಾಸಿಗಳು ಅವನಿಗೆ ಆಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ. 10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. 11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ. 12 ಏಕೆಂದರೆ ಅವನು ಮೊರೆಯಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. 13 ದೀನದರಿಂದ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. 14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. 15 ಅವನು ಬಾಳಲಿ; ಶಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಕಿಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನನಿವಸವೂ ಅವನಿಗೆ ಅಶೀರ್ವಾದಗಳು ಉಂಟಾಗಲಿ. 16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಲದಂತೆ ಪಟ್ಟಣಗಳಲ್ಲಿ ಜನರು ಹೆಜ್ಜಲಿ. 17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಅಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. 18 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. 20 ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.

73 ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಪ್ರಭುರಾಗಬಾರದೆಂಬ ಬೋಧನೆ ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೆ ಹೌದು. 2 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ. 3 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉಗಿಗೊಂಡೆನು. 4 ಅವರ ಮರಣವು ನಿರ್ಬಾಧಕವಾಗಿದೆ; ಅವರ ದೇಹವು ಕೊಬ್ಬಿದೆ. 5 ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರಿಗೆ ತಗಲುವಂತೆ ಅವರಿಗೆ ಅಂಬಿರೋಗವೂ ತಗಲುವುದಿಲ್ಲ. 6 ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ. 7 ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಟಲಕ್ಷಣಗಳು ತುಂಬಿರುಳುತ್ತವೆ. 8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಳ್ಳುತ್ತಾರೆ. 9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು. 10 ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ. 11 ಅವರು “ದೇವರು ವಿಚಾರಿಸುವುದಿಲ್ಲ; ಪರಾತ್ತರನಾದ ದೇವರು ಚಿಂತಿಸುವುದುಂಟೋ” ಅಂದುಕೊಳ್ಳುತ್ತಾರೆ. 12 ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ. 13

ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ. 14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನೆಲ್ಲಾ. 15 ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು. 16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. 17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾಪ್ತೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು. 18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ. 19 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ. 20 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರಿಂದು ಭಾವಿಸುತ್ತೀ. 21 ನನ್ನ ಮನಸ್ಸು ನೊಂದಿಹೋಗಿತ್ತು; ಅಂತರ್ಯದಲ್ಲಿ ಅಲಗು ನಿಟ್ಟಿಯಿತ್ತು. 22 ನಾನು ವಿವೇಕಹೀನ ತಿಳುವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು. 23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು, 24 ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವೆ. 25 ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ. 26 ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲನಾ ದೇವರೇ. 27 ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ. 28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.

74 ಅಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೀ? ನೀನು ಪಾಲಿಸುವ ಹಿಂದಿನ ಮೇಲೆ ನಿನ್ನ ಕೋಪಾಂಗಿಯ ಹೊಗೆ ಏರುವುದೇ? 2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದು ಚೀಯೋನ್ ಪರ್ವತವನ್ನು ಮರೆಯಬೇಡ. 3 ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈಯಿಯ ಪವಿತ್ರಾಲಯದಲ್ಲಿ ಎಲ್ಲವನ್ನೂ ಕೆಡೆಬಿಟ್ಟಿದ್ದಾನೆ. 4 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆಭರಣಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ. 5 ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ. 6 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ. 7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ. 8 “ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ. 9 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾಸಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ. 10 ದೇವರೇ, ವಿರೋಧಿಗಳು ಇನ್ನೆಲ್ಲಿಯೂ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ? 11 ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು. 12 ದೇವರೇ, ನೀನು ಮೊದಲಿನಿಂದಲೂ ನನ್ನ ಆರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ? 13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು. 14 ಲಿವ್ವಾತಾನನ ತಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಅಹಾರ ಕೊಟ್ಟವನು ನೀನು. 15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು. 16 ಹಗಲಿರುಳುಗಳನ್ನು ನೇಮಿಸಿದವನು ನೀನು;

ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು. 17 ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು. 18 ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ. 19 ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ. 20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲಾತ್ಕರವು ತುಂಬಿ ವಾಸಿಸುತ್ತದಲ್ಲಾ. 21 ಕುಗ್ಗಿದವರು ಆಶಾಭಂಗದಿಂದ ಹಿಂದಿರುಗಿದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ. 22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ. 23 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯಿರು.

75 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ಪಷ್ಟೇತಂಬ ರಾಗ; ಕೀರ್ತನೆ; ಹಾಡು; ಅಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ. 2 ದೇವರು ನುಡಿದದ್ದು “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು. 3 ಎಲ್ಲಾ ನಿವಾಸಿಗಳೊಡನೆ ಭೂಮಿಯ ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. (ಸೆಲಾ) 4 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ; 5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು. 6 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ. 7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ. 8 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಬಿಡುಗಡೆಯಾಗಲಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಆದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. 9 ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬು ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು. 10 ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.

76 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಅಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. 2 ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನ ವಾಸಿಸುತ್ತಾನೆ. 3 ಅಲ್ಲಿ ಆತನು ಮಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ, ಬಿಡ್ಡೆ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ) 4 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. 5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ದಿ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು. 6 ಯಾಕೋಬು ವಂಶದವರ ದೇವರೇ, ನಿನ್ನ ಗದರತಿಯಿಂದ ರಥಬಲವೂ, ಆಶ್ವಬಲವೂ ಮೈಮರೆತು ಹೋದವು. 7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? 8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಅಜ್ಞಾಪಿಸುವಾಗ, 9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ) 10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವೆ. 11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.

12 ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.

77 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು. 2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಬಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಡೆದ ಇತ್ತು. 3 ನಾನು ವೃಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. 4 ನಾನು ರೆಪ್ಪೆಗಳನ್ನು ಮುಚ್ಚಿದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದ ಇದ್ದೆನು. 5 ಹಳೆಯ ದಿನಗಳನ್ನೂ ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. 6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ, 7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ? 8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? 9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು (ಸೆಲಾ) 10 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. 11 ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. 12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. 13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? 14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. 15 ಯಾಕೋಬು ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು ಭುಜಬಲದಿಂದ ಬಿಡುಗಡೆಮಾಡಿದಿ. (ಸೆಲಾ) 16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕ್ಕಲ್ಲೊಲವಾದವು. 17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. 18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿತು ಕಂಪಿಸಿತು. 19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. 20 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

78 ಆಸಾಫನ ಪದ್ಯ. ನನ್ನ ಜನರೇ, ನನ್ನ ಉಪದೇಶವನ್ನು ಕೇಳಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ. 2 ನಾನು ಬಾಯ್ಬಿಡು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. 3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ, 4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. 5 ಆತನು ಯಾಕೋಬನವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟ, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟ, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ; 6 ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು. 7 ಆಗ ಅವರು ಮೊಂಡರೂ, ಅವಿದೇಯರೂ, ಚಪ್ಪಾಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ, 8 ನನ್ನ ಮಹತ್ವಾರ್ಥಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ. 9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ

ಹಿಂದಿರುಗಿ ಓಡಿಹೋದರು. 10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ. 11 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು. 12 ಆತನು ಏಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲೇ ಅಶ್ವರ್ಯ ಕ್ರಿಯೆಗಳನ್ನು ನಡೆಸಿದನು. 13 ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು. 14 ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ಯನು. 15 ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು. 16 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯುಮಾಡಿದನು. 17 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿದೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು. 18 ಅವರ ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. 19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? 20 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೇರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ. 21 ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸೆವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ, 22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು. 23 ಆತನು ಮೇಘಗಳಿಗೆ ಆಪ್ತಹೊಟ್ಟು ಆಕಾಶದ್ವಾರಗಳನ್ನು ತೆರೆದು, 24 ಸ್ವರ್ಗಧಾನವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. 25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು. 26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು, 27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. 28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು. 29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. 30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ, 31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಕರನ್ನು ನೆಲಕ್ಕುರಳಿಸಿತು. 32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು. 33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು. 34 ಸಂಹಾರವಾಗುವಾಗಲೂ ಅವರು ದೇವರನ್ನು ನೆನಪಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ, 35 ದೇವರು ತಮ್ಮ ಬಂಡೆಯ, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು. 36 ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು. 37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಕೆಯಿಂದ ಕೈಗೊಳ್ಳಲಿಲ್ಲ. 38 ಆದರೂ ಆತನು ಕರುಣಾಳುಪೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟಿನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು. 39 ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು. 40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿದೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು. 41 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು. 42 ಅವರು ಆತನ

ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ, 43 ಆತನು ಏಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಸೋನ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು. 44 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾಡಿರಬಹುದು. 45 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು. 46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಪಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು. 47 ಅವರ ದ್ರಾಕ್ಷಾಲತೆಗಳನ್ನು ಅನೇಕಲ್ಲಿಂದಲೂ, ಅತ್ತಿಮರಗಳನ್ನು ಕಲ್ಮೇಯಿಂದಲೂ ಹಾಳುಮಾಡಿದನು. 48 ಅವರ ದನಗಳನ್ನು ಕಲ್ಮೇಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು. 49 ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಳನ್ನೊಳಿಸಿ ಎಂಬಂತೆ ಕಳುಹಿಸಿದನು. 50 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕುಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಅಪುನೀತಿಸಿದನು. 51 ಹಾಮನ ವಂಶದವರ ಪ್ರಥಮಪುತ್ರನಾದ ಏಗುಪ್ತರ ಚೋಚಲಮಕ್ಕಳನ್ನು ಸಂಹರಿಸಿದನು. 52 ಆತನು ಕುರಿಗಳನ್ನೂ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು. 53 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು; 54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು. 55 ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು. 56 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ, 57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದೋಷಗಳಾದರು. ಮೋಸದ ಬಿಲ್ಕಿನಂತೆ ತಿರುಗಿಕೊಂಡರು. 58 ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು. 59 ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು. 60 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು, 61 ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು. 62 ಆತನು ತನ್ನ ಪ್ರಜೆಯನ್ನು ಖಡ್ಗೆಗೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು. 63 ಅವರ ಯೌವನಸ್ಥರ ಅಗ್ನಿಗೆ ಅಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ. 64 ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯು ದುಃಖತ್ರೆಯಗಳನ್ನು ನೆರವೇರಿಸಲಿಲ್ಲ. 65 ಆ ವರೆಗೆ ನಿಧಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು, 66 ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದಿಗೆ ಅವರನ್ನು ಗುರಿಮಾಡಿದನು. 67 ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ, 68 ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಜೇಯೋನ್ ಗಿರಿಯನ್ನೂ ಅರಿಸಿಕೊಂಡನು. 69 ಆತನು ತನ್ನ ಅಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು. 70 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಅರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು, 71 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು. 72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.

79 ಅಸಾಫನ ಕೀರ್ತನೆ. ದೇವರೇ, ಮೈಜ್ಬರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. 2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಅಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. 3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು

ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಡಿದುವರು ಯಾರೂ ಇರಲಿಲ್ಲ. 4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. 5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರು? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? 6 ನಿನ್ನನ್ನು ಅರಿಯದ ಮೈಜ್ಬರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. 7 ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ. 8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. 9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಆಳಿಸಿಬಿಡು. 10 ಮೈಜ್ಬರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದುದು, ಜನಾಂಗಗಳಿಗೆ ಗೊತ್ತಾಗಲಿ. 11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು. 12 ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು. 13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ಮರಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ವನ್ನು ವರ್ಣಿಸುತ್ತಾ ಹೋಗುವೆವು.

80 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡುದು: ಶೋಶನ್ನೀಮ್ ಎದೂತೆಂಬ ರಾಗ. ಅಸಾಫನ ಕೀರ್ತನೆ. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆದಂದವನೇ, ಕೆರೂಬಿಯರ ಮಧ್ಯದಲ್ಲಿ ಅಸೀನನಾಗಿರುವಾತನೇ, ಪ್ರಕಾಶಿಸು. 2 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. 3 ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. 4 ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ? 5 ರೋದನವೇ ಅವರ ಅಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿ. 6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿ. 7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. 8 ನೀನು ಏಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿ. 9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. 10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. 11 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. 12 ನೀನು ಅದರ ಬೇಲೆಯನ್ನೇಕೆ ಮುರಿದುಹಾಕಿದೆ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. 13 ಕಾಡುಹಂದಿಯೂ ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ. 14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. 15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. 16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. 17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. 18 ಆಗ ನಾವು ನಿನ್ನಿಂದ ಆಗಲುವುದಿಲ್ಲ, ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು

ಚೈತನ್ಯಗೊಳಿಸು. 19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

81 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ರೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹದ್ದನೆ ಮಾಡಿರಿ; ಯಾಕೋಬರ ದೇವರಿಗೆ ಜಯಘೋಷಮಾಡಿರಿ. 2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. 3 ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. 4 ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬರ ದೇವರು ವಿಧಿಸಿದ್ದು. 5 ಆತನು ಐಗುಪ್ತ ದೇಶವನ್ನು ಬಾಧಿಸಲೆಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನಿದರೆ, 6 “ಅವನ ಹೆಗಲನ್ನು ಹೊರಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು. 7 ಕಷ್ಟದಲ್ಲಿ ಮೊರೆಯಟ್ಟಿ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿಯೂ ನಿನಗೆ ಉತ್ತರವನ್ನು ಕೊಟ್ಟೆನು; ಮೆರಿಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. (ಸೆಲಾ) 8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು, 9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; 10 ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನಂಬ ನಾನೇ ನಿಮ್ಮ ದೇವರು; ಆಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು. 11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. 12 ಅದುದರಿಂದ ಇವರು ಹಟಮಾಗಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. 13 ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! 14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. 15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. 16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಪಡಿಸುವೆನು” ಎಂಬುದೇ.

82 ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. 2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನಷ್ಟರವರೆಗೆ? (ಸೆಲಾ) 3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. 4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” 5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ಪವೆ. 6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, 7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. 8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?

83 ಆಸಾಫನ ಕೀರ್ತನೆ; ಗೀತೆ. ದೇವರೇ, ಸುಮ್ಮನಿರಬೇಡ! ನಿಶ್ಚಿತನಾಗಿ ಮೌನದಿಂದಿರಬೇಡ ಸ್ವಾಮೀ. 2 ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ. 3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕಡಿಶಬೇಕೆಂದು ಆಲೋಚಿಸಿ, 4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ. 5 ಎದೋಮ್ನು ಮತ್ತು ಇಸ್ರಾಯೇಲರ ಪಾಳೆಯಗಳವರು, ಮೋವಾಬ್ಬರು, ಹಗೀಯರು, 6 ಗೆವಾಲ್ಬರು, ಅಮೋನಿಯರು, ಅಮಾಲೇಕ್ಕರು, ಫಿಲಿಷ್ಟಿಯರು, ತೊರ್ ಸಂಸ್ಥಾನದವರು, 7 ಇವರೆಲ್ಲಾ ಏಕಮನಸ್ಸಿನಿಂದ

ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರೆಲ್ಲಾ; 8 ಅಶ್ಶೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. (ಸೆಲಾ) 9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು. 10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ. 11 ಒರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲುನ್ನು ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ. 12 ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರೆಲ್ಲಾ. 13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತುವರು ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು. 14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು, 15 ನಿನ್ನ ಸುಂಟರಗಳಿಗಾಯಿಂದ ಅವರನ್ನು ಬೆನ್ನಟ್ಟು; ತುಘಾನಿನಿಂದ ಅವರನ್ನು ಕಳವಳಗೊಳಿಸು. 16 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. 17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ. 18 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

84 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ರೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! 2 ಯೆಹೋವನ ಅಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಅತ್ಮವು ಹಂಬಲಿಸುತ್ತಾ ಕುಂಡಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನ್ನಮನಗಳಿಂದ ಹರ್ಷದ್ವನಿಮಾಡುತ್ತೇನೆ. 3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುದ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! 4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. (ಸೆಲಾ) 5 ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ, 6 ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರೆತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಗೊಳಿಸುತ್ತದೆ. 7 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಜೀರ್ಯೋಗಿ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ, 8 “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬರ ದೇವರೇ, ಕಿವಿಗೊಡು” ಅನ್ನುತ್ತಾರೆ. (ಸೆಲಾ) 9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು. 10 ನಿನ್ನ ಅಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಅಲಯದ ಹೊನ್ನಿಲಲ್ಲಿ ಬಿದ್ದುಕೊಂಡಿರುವುದೇ ಲೇಸು. 11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ, ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? 12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸೆಬಿಡುವ ಮನುಷ್ಯನು ಧನ್ಯನು.

85 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ) 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? 6 ನಿನ್ನ ಪ್ರಜೆಯಾದ ನಾವು

ನಿನ್ನಲ್ಲಿ ಅನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ, ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ, ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಕೆಗೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

86 ದಾವಿದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. 2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭದ್ರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. 3 ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. 4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಅನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆಲ್ಲಾ. 5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ. 6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. 7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. 8 ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದವರು ಇನ್ನೊಂದಿಲ್ಲ. 9 ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. 10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. 12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. 13 ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದೀಯಲ್ಲಾ. (Sheol h7585) 14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ. 15 ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ಧೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. 16 ಕಟಿಗುಟ್ಟವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು. 17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, "ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ" ಎಂದು ನಾಚಿಕೆಪಡಲಿ.

87 ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. 2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. 3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4 "ರಹಬು, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಏಕಿಸುವೆನು. ಇಗೋ ಫಿಲಿಷ್ಟಿಯ, ತೊರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು" ಎಂಬುದೇ. 5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ನನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. 6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, "ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು" ಎಂದು ಬರೆಯುವನು. (ಸೆಲಾ) 7 ಇವರು ಹಾಡುತ್ತಾ,

ಕುಣಿಯುತ್ತಾ, "ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ" ಎಂದು ಹೇಳುವರು.

88 ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ. ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ. 2 ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು. 3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. (Sheol h7585) 4 ಸಮಾಧಿಯಲ್ಲಿ ಸೇರುವವರೊಳಗೆ ಏಕಿಸಲ್ಪಟ್ಟಿದ್ದೇನೆ; ನಿತ್ಯಾಣ ಮನುಷ್ಯನಂದಿದ್ದೇನೆ. 5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಧವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ. 6 ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ. 7 ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರಿಗೆಗಳಿಂದ ನನ್ನನ್ನು ಬಾಧಿಸಿದ್ದಿ. (ಸೆಲಾ) 8 ನನ್ನ ಅಪ್ಪರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರನು. 9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ. 10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೈತಗಳು ಎದುರು ನಿನ್ನನ್ನು ಕೊಂಡಾಡುವವೋ? (ಸೆಲಾ) 11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ? 12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ? 13 ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು. 14 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ? 15 ಯಾವನಾರಬ್ಬ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗಿಟ್ಟವನೂ ಆಗಿದ್ದೇನಲ್ಲಾ. 16 ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಕಾದನು. 17 ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟಿಗೂಡಿ ನನ್ನನ್ನು ಸುತ್ತಿಬಿಟ್ಟಿವೆ. 18 ನನ್ನ ಅಪ್ರಮಿತರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.

89 ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾಶೀಲತೆಯನ್ನು ಹಾಡಿಕೊಳ್ಳುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯುವಾಡುವುದು. 2 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. 3 ನೀನು ನುಡಿದದ್ದೇನೆಂದರೆ, "ನಾನು ಆರಿಸಿಕೊಂಡ ಸೇವಕನಾದ ದಾವಿದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು, 4 "ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ" ಎಂಬುವುದೇ. (ಸೆಲಾ) 5 ಯೆಹೋವನೇ, ಗಗನವು ನಿನ್ನ ಮಹತ್ವವನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು. 6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು? 7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು. 8 ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾವವೇ, ನೀನು ಶತ್ರುನು, ಸತ್ಯತೆಯಿಂದ ಅವರಿಸಲ್ಪಟ್ಟವನು. 9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರಿಗೆಳು ಏಳುವಾಗ ಅವುಗಳನ್ನು ತಡೆಯುವವನು ನೀನು. 10 ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ. 11 ಆಕಾಶವೂ

ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು. 12 ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಅನಂದದ್ದು ನಿನ್ನ ಮಾಡುತ್ವವೆ. 13 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ವುಗಳನ್ನು ನಡೆಸುತ್ತದೆ. 14 ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೊಡತು ಪ್ರೀತಿ ಮತ್ತು ಸತ್ಯತೆಗಳೇ. 15 ಉತ್ಸಾಹದ್ದನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ. 16 ಯಾವಾಗಲೂ ನಿನ್ನ ನಾಮದಲ್ಲಿ ಅನಂದಿಸುತ್ತಾರೆ; ನಿನ್ನ ನೀತಿಯಿಂದ ಎಳಿಗೆ ಹೊಂದುತ್ತಾರೆ. 17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು. 18 ನಮಗೆ ಗುಣಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ಥಾಯಿಯ, ಸ್ವಕೀಯನು. 19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯಾವನನ್ನನ್ನು ಅರಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. 20 ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ. 21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು. 22 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು. 23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು. 24 ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು. 25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು. 26 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಅಶ್ರಯದರ್ಥವೂ ನೀನೇ’ ಎಂದು ಹೇಳುವನು. 27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು. 28 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು. 29 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು. 30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ, 31 ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ, 32 ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು. 33 ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಕೆಯಿಂದ ಜಾರುವುದಿಲ್ಲ. 34 ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ. 35 ನನ್ನ ಪವಿತ್ರತ್ವದಲ್ಲಿ ಅಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವಿದನಿಗೆ ಸುಳುಗಾರನಾಗುವುದಿಲ್ಲ. 36 ಆದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು, 37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” (ಸೆಲಾ) 38 ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹಿಸಿ ತಳ್ಳಿಬಿಟ್ಟಿದ್ದೀ. 39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ. 40 ಅವನ ದೇಶದ ಮೇರೆಗಳನ್ನು ಕೆಡೆವಿ, ಕೋಟೆಗಳನ್ನು ಹಾಳುಮಾಡಿದ್ದೀ. 41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸಕ್ಕೆ ಗುರಿಯಾಗಿದ್ದಾನೆ. 42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಅನಂದವಾಗುವಂತೆ ಮಾಡಿದ್ದೀ. 43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ಲಿಲ್ಲದಂತೆ ಮಾಡಿದ್ದೀ. 44 ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ. 45 ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದೀ. (ಸೆಲಾ)

46 ಯೆಹೋವನೇ, ಇನ್ನಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ? 47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವೃಥಾ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೊ. 48 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol h7585) 49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಅಣೆಯಿಟ್ಟು, ದಾವಿದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ? 50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ. 51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನೂ ಉಡಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೊ. 52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಅಮೆನ್, ಅಮೆನ್.

90 ಪಾಪಾತ್ಮರಿಗೆ ದೇವರ ದಯವೇ ಅಶ್ರಯ ಕರ್ತನೇ, ತಲತಲಂತರಗಳಿಂದಲೂ ನಮ್ಮ ಅಶ್ರಯಸ್ಥಾನವು ನೀನೇ. 2 ಬೆಟ್ಟಗಳು ಉಂಟಾಗಿರುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು. 3 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. 4 ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ. 5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿನ್ನಿಗೆ ಸಮಾನರೇ. ಅವರು ಹೊತ್ತಾರಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ. 6 ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ. 7 ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು. 8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ. 9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು. 10 ನಮ್ಮ ಆಯುಷ್ಯಾಲ್ಪವು ಎಷ್ಟು ವರ್ಷ, ಬಲ ಹೆಜ್ಜೆದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ. 11 ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು? 12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು. 13 ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ. 14 ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು. 15 ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು. 16 ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ವಾಕಾಂಕ್ಷೆ ಪ್ರಕಟವಾಗಲಿ. 17 ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲವಾಗುವಂತೆ ಮಾಡು.

91 ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಅಶ್ರಯದಲ್ಲಿ ಸುರಕ್ಷಿತನಾಗಿರುವನು. 2 ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸೆವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು. 3 ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. 4 ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಅಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡವೂ, ಗುಣಾಣಿಯೂ ಆಗಿದೆ. 5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ, 6 ಕತ್ತಲೆಯಲ್ಲಿ ಸಂಚರಿಸುವ ವಿಪತ್ರಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ. 7 ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ

ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು. 8 ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ. 9 ಯೆಹೋವನೇ ನನ್ನ ಶರಣನು! ಆತ್ಮನೃತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ. 10 ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. 11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಆಪ್ತಪಡಿಸಿರುವನು. 12 ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. 13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವಿ. 14 ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು. 15 ಅವನು ನನಗೆ ಮೊರೆಯಡುಹಾಗೆ ಸದುತ್ತರವನ್ನು ದಯಪಾಲಿಸುವನು; ಇಕ್ಕಟ್ಟಿನಲ್ಲಿ ಹತ್ತಿರವಿಲ್ಲದೆ ಅವನನ್ನು ತಪ್ಪಿಸಿ ಘನಪಡಿಸುವೆನು; 16 ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

92 ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. 4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹದ್ದನಿ ಮಾಡುತ್ತೇನೆ. 5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. 6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. 7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. 8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿದ್ದೀ. 9 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. 10 ಆದರೆ ನನ್ನ ಕೊಂಬನ್ನು ಕಾಡುಕೋಡದ ಕೊಂಬಿನಂತೆ ಎತ್ತಿದ್ದಿ; ಭೈತನ್ಯವಿಲ್ಲದಿಂದ ನನ್ನನ್ನು ಅಭಿಷೇಕಿಸಿದ್ದಿ. 11 ನನ್ನ ಶತ್ರುಗಳಿಗುಂಟಾದ ದುಗ್ಧತೆಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. 12 ನೀತಿವಂತರು ಖರ್ಚಾದ ಮರದಂತೆ ಬೆಳೆಯುವರು; ಲೆಬನಾನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 13 ಯೆಹೋವನ ಅಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 14 ಮುಷ್ಠಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಧೆಯು; ಆತನು ನಿರ್ವಂಚಕನು.

93 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. 2 ಆನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. 3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋಗೇರಿದವು; ನದಿಗಳು ಘೋಷಿಸುತ್ತವೆ. 4 ಜಲರಾಶಿಗಳ ಘೋಷವೃತ್ತಲೂ, ಮಹಾಶರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. 5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧವೇ.

94 ಯೆಹೋವನೇ, ಮುಯ್ಯತೀರಿಸುವ ದೇವರೇ, ಮುಯ್ಯತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು. 2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಣರಿಗೆ ತಕ್ಕ ಶಿಕ್ಷೆಯನ್ನು ಕೊಡು. 3 ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು? 4 ಕೆಡುಕರೆಲ್ಲರು

ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ. 5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ; 6 ವಿಧವೆಯರನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ. 7 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಬರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ. 8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ? 9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ? 10 ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ? 11 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ. 12 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. 13 ಅಂಥವನನ್ನು ದುಷ್ಟನಿಗೋಸ್ಕರ ಗುಂಡಿಯು ಆಗಿಯಲ್ಲಡುವ ತನಕ, ಅಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ. 14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ. 15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದಿಲ್ಲ; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. 16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು? 17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದನು. 18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು. 19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತ್ಸೃಪಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. 20 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಲಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು? 21 ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ. 22 ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. 23 ಅವರ ಕಟ್ಟಿತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.

95 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. 2 ಕೃತಜ್ಞತಾಸ್ಮರಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. 3 ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. 4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ. 5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನಿಲವು ಆತನ ಕೈಕೆಲಸವೇ. 6 ಬನ್ನಿರಿ; ನಮ್ಮ ನಿರ್ಮಾಣಕನಾದ ಯೆಹೋವನಿಗೆ ಸಾಷ್ಟಾಂಗವೆರಿಗಿ ಆರಾಧಿಸೋಣ. 7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು. 8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೇರಿಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಣಿಮಾಡಿಕೊಳ್ಳಬೇಡಿರಿ. 9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. 10 ನಾನು ನಲ್ಲತ್ತವೆ ಪರ್ಷ ಆ ಸಂತತಿಯವರ ವಿಷಯದಲ್ಲಿ ಬೇಸಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದನು. 11 ಅದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದನು.

96 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 3 ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 4 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.

5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. 6 ಆತನ ಸ್ನಾನದ್ವಂದ್ವಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. 7 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. 8 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಗಳಿಗೆ ಬನ್ನಿರಿ. 9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. 10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹದ್ವನಿ ಮಾಡಲಿ. 13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.

97 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2 ಮೋಡಗಳೂ, ಕಾಣಿಕೆಗಳೆಲ್ಲಾ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 3 ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಅವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. 4 ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು. 5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6 ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 7 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. 8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀರೋಲೆ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. 9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. 10 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಕರ ಕೈಯೊಳಗಿಂದ ಅವರನ್ನು ಬಿಡಿಸುವನು. 11 ನೀತಿಮಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12 ನೀತಿಮಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

98 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಭಾಷುವೂ ಜಯವನ್ನು ಉಂಟುಮಾಡಿವೆ. 2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹದ್ವನಿಮಾಡಿ ಹಾಡಿರಿ. 5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. 6 ತುತ್ತೂರಿಗಳನ್ನೂ ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. 7 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8 ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ

ಉತ್ಸಾಹದ್ವನಿಮಾಡಲಿ. 9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

99 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಅಸೀನನಾಗಿರುವಾತನು ಅಳುತ್ತಾನೆ; ಭೂಮಿಯು ಕಂಪಿಸಲಿ. 2 ಚೀರೋಲಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. 3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು. 4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಬರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. 5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. 6 ಆತನ ಯಾಜಕರಲ್ಲಿ ಮೋಲೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮವೇಲನೂ ಪ್ರಾರ್ಥಿಸಿದಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. 7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. 8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. 9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧವರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.

100 ಕೃತಜ್ಞತಾಯುಜ್ಜ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹದ್ವನಿಮಾಡಿರಿ. 2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

101 ದಾವೀದನ ಕೀರ್ತನೆ. ಪ್ರೀತಿ, ನೀತಿಗಳನ್ನು ಕುರಿತು ಹಾಡುವನು; ಯೆಹೋವನೇ, ನಿನ್ನನ್ನು ಕೊಂಡಾಡುವನು. 2 ಸರ್ವಾರ್ಥವನ್ನು ಲಕ್ಷಿಸಿ ನಡೆಯುವನು; ನನಗೆ ಯಾವಾಗ ದರ್ಶನಕೊಡುವೆ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. 3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. 4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು. 5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣು ಉಬ್ಬಿದ ಮನಸ್ಸೂ ಉಳುವವನನ್ನು ಸಹಿಸುವುದಿಲ್ಲ. 6 ದೇಶದಲ್ಲಿರುವ ನಂಬಿಗಸ್ತರನ್ನು ಅರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸರ್ವಾಗ್ರಿಯೇ ನನ್ನ ಸೇವೆಯಲ್ಲಿರಬೇಕು. 7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. 8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

102 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ. 2 ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು. 3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುವುಗಳು ಕೊಳ್ಳೆಯಂತೆ ಸುಟ್ಟುಹೋಗುತ್ತವೆ. 4 ನನ್ನ ಹೃದಯವು ಬಿಸಿಲಿನಿಂದ ಬಾಡಿದಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು. 5 ನಿಟ್ಟುಸಿರಿನಿಂದ ನನ್ನಲ್ಲಿ ಎಲುವು, ತೊಗಲು ಮಾತ್ರ ಉಳಿದಿರುತ್ತವೆ. 6 ಅಡವಿಯ

ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ. 7 ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ. 8 ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ. 9 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು. 10 ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದೀಯಲ್ಲಾ! 11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದಹೋದ ಹುಲ್ಲಿನಂತಿದ್ದೇನೆ. 12 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಥಿರವಿರುವುದು. 13 ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನೀಯಮಿತ ಕಾಲವು ಬಂದಿದೆ. 14 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಶ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ. 15 ಯೆಹೋವನು ಗತೀನರ ಮೊರೆಯನ್ನು ತಿರಸ್ಕರಿಸಿದ ನೆರವೇರಿಸಿದನೆಂದೂ, 16 ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ, 17 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು. 18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ, 19 “ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ. 20 ಸೆರೆಯರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, 21 ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. 22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು. 23 ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ; 24 ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಥಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ. 25 ಅದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದೆ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ. 26 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತುವಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು. 27 ನೀನಾದರೋ ಏಕೀಕರಿಸಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ. 28 ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.

103 ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂಧ್ರಿಯುಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. 2 ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. 3 ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, 4 ನಿನ್ನ ಜೀವವನ್ನು ನಾಶನಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮಕ್ಕಳು ಕರುಣೆಯಿಂದ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. 5 ಶ್ರೇಷ್ಠವರಗಳಿಂದ ನಿನ್ನ ಅಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ. 6 ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ. 7 ಆತನು ಮೋಲಿಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು. 8 ಯೆಹೋವನು ಕನಿಕರವೂ, ದಯೆಯೂ, ಅರ್ಪಣಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. 9 ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. 10 ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ

ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. 12 ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದೋಷಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. 13 ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. 14 ನಾವು ರೂಪಗೊಂಡಿದ್ದನ್ನು ಆತನು ಬಿಲ್ಲನು; ನಾವು ಧೂಳಾಗಿಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. 15 ಮನುಷ್ಯನ ಆಯುಷ್ಯಾಲವು ಹುಲ್ಲಿನಂತಿದೆ; ಅವನು ಅಡಮಿಯ ಹೂವಿನ ಹಾಗೆ ಶೋಭಿಸುತ್ತಾನೆ. 16 ಗಾಳಿ ಬಿಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. 17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. 18 ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. 19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ. 20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. 21 ಆತನ ಸೈನ್ಯಗಳೇ, ಆತನ ಚಿತ್ರವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. 22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

104 ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ. 2 ಬೆಳಕನ್ನು ವಸ್ತುವಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ. 3 ನೀನು ಮೇಲೆ ತೋಳಗಳನ್ನು ನಿಲ್ಲಿಸಿ ಉಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ಹಾವನಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ. 4 ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. 5 ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ. 6 ನೀನು ಅದನ್ನು ಅದಿಸಾರರವೆಂಬ ವಸ್ತುವಿನಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು. 7 ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು, 8 ಪರ್ವತಗಳು ಎದ್ದವು; ತಗ್ಗುಗಳು ಇಳಿದವು. 9 ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇಲೆಗಳನ್ನು ಗೊತ್ತುಮಾಡಿದೆ. 10 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ. 11 ಅವು ಅಡಮಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ. 12 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. 13 ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಕೊಂಡುತ್ತದೆ. 14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಫೈರುಗಳನ್ನು ಹುಟ್ಟಿಸುತ್ತೀ. ಅವರು ಭೂವೈವಸಾಯಮಾಡಿ ಆಹಾರವನ್ನು, 15 ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ. 16 ಯೆಹೋವನು ನೆಟ್ಟ ಮರಗಳಾದ ಲಿಫೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ. 17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ. 18 ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. 19 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಿಲ್ಲನು. 20 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ. 21 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ. 22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.

23 ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ. 24 ಯೆಹೋವನೇ, ನಿನ್ನ ಕೃತಿಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. 25 ಇಗೋ, ಬಹುಮಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. 26 ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ. 27 ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. 28 ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೆಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ. 29 ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ. 30 ನೀನು ಜೀವಶ್ವಾಸವನ್ನು ಉದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ. 31 ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ. 32 ಆತನು ದೃಷ್ಟಿದ ಮತ್ತದಿಂದಲೇ ಭೂಮಿಯ ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ. 33 ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು. 34 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿತೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು. 35 ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

105 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. 2 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 3 ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. 4 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 5 ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು. 6 ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಅರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7 ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲಿಲ್ಲ ಇವೆ. 8 ಆತನು ತನ್ನ ವಾಗ್ದಾನವನ್ನು ಸಾರಿ ತಲೆಗಳೆರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. 10 ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. 11 ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ, 12 ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು. 13 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತಿರುವಾಗ, 14 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ, 15 “ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು. 16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಲಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು. 17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. 18 ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು. 19 ಅವನು ತನ್ನ ಮಾತು ನೆರೆವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು. 20 ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯ ಅವನನ್ನು ಬಿಡಿಸಿದನು. 21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. 22 ತನ್ನ ಪ್ರಧಾನರನ್ನು

ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು. 23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು. 24 ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ, ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು. 25 ಆತನು ಆ ದೇಶದವರ ಹೃದಯವನ್ನು ಮಾಪಕನೀಡಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು. 26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಅರಿಸಿಕೊಂಡ ಆರೋನನನ್ನೂ ಕಳುಹಿಸಿದನು. 27 ಅವರು ಹಾಮನ ದೇಶದವರ ಮಧ್ಯದಲ್ಲಿ ಆತನು ಅಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು. 28 ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತರು ಆತನ ಅಜ್ಞೆಗಳನ್ನು ಅನುಸರಿಸಲಿಲ್ಲ. 29 ಆತನು ಐಗುಪ್ತರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು. 30 ಅವರ ದೇಶದಲ್ಲಿಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು. 31 ಆತನು ಅಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು. 32 ಆತನು ಅವರ ದೇಶದಲ್ಲಿ ಕಲ್ಲಳೆಯನ್ನು ಅಗ್ನಿಜ್ವಾಲೆಯನ್ನು ಬರಮಾಡಿ, 33 ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿ ಮರಗಳನ್ನು ಮುರಿದುಬಿಟ್ಟನು. 34 ಆತನು ಅಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು, 35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು. 36 ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿತ್ತು, ಚೊಚ್ಚಲ ಮಕ್ಕಳನ್ನು ಸಂಹರಿಸಿದನು. 37 ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. 38 ಐಗುಪ್ತರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು. 39 ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು. 40 ಅವರು ಬೇಡಿಕೊಳ್ಳಲು ಲಾಪಕ್ವಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು. 41 ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು. 42 ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು 43 ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಅರಿಸಿಕೊಂಡವರು ಉತ್ಸಾಹದಿಂದಲೂ ಹೊರಗೆ ಬರುವಂತೆ ಮಾಡಿದನು. 44 ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅಸ್ತಜನಾಂಗಗಳ ಕಷ್ಟಾಜೀವ ಅವರ ಕೈ ಸೇರಿತು. 45 ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!

106 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. 2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು? 3 ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು. 4 ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ, 5 ಆಗ ನೀನು ಅರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು. 6 ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದವು; ದುಷ್ಟತನವನ್ನು ನಡೆಸಿದವು. 7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ. ನಿನ್ನ ಕೃಪಾಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿದಿದ್ದರು. 8 ಅದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು. 9 ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ

ಎಂಬಂತೆ ಸಾಗರವನ್ನು ದಾಟಿಸಿದನು. 10 ಹಗಲಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು. 11 ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ. 12 ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು. 13 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ, 14 ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು. 15 ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. 16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು, 17 ಭೂಮಿಯು ಬಾಯ್ಬಿಡಿದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು. 18 ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು. 19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು. 20 ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು. 21 ಎಗಪ್ತಿನಲ್ಲಿ ಮಹತ್ವಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ 22 ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು. 23 ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನುಲು, ಆತನು ಅರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. 24 ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ. 25 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. 26 ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ, 27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯತ್ತಿದನು. 28 ಅವರು ತಮ್ಮನ್ನು ಬಾಳೆ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು. 29 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು. 30 ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು. 31 ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. 32 ಅವರು ಮೇರಿಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು. 33 ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು. 34 ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ, 35 ಅವರೊಡನೆ ಕೂಡಿಕೊಂಡು, ಅವರು ದುರಾಚಾರಗಳನ್ನು ಕಲಿತುಕೊಂಡರು. 36 ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. 37 ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. 38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು. 39 ಅವರು ತಮ್ಮ ದುಷ್ಟತ್ವಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು. 40 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ಥ್ಯವಾದ ಪ್ರಜೆಗಳನ್ನು ಅಸಹಿಸಿ, 41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು; 42 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು. 43 ಆತನು ಅವರನ್ನು ಅನೇಕಾರ್ಥ ರಕ್ಷಿಸಿದರೂ, ಅವರು ತಮ್ಮ ಅಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಆಕ್ರಮದಿಂದಲೇ ಹೀನಸ್ಥಿತಿಗೆ ಬಂದರು. 44 ಆದರೆ ಆತನು ಕಷ್ಟದಲ್ಲಿಲ್ಲ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. 45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಗರಿಸಿದನು. 46 ಸೆರೆಯೊಯ್ಯವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು. 47 ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ಥೋತ್ರದಲ್ಲಿ ಹೆಚ್ಚಳಪಡುವೆವು.

48 ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ "ಆಮೆನ್" ಎನ್ನಲಿ. ಯೆಹೋವನಿಗೆ ಸ್ತೋತ್ರ!

107 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. 2 ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ, 3 ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿದವರೆಲ್ಲರೂ ಸ್ತುತಮಾಡಲಿ. 4 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ, 5 ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. 6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು. 7 ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು. 8 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. 9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. 10 ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. 11 ಅವರು ದೇವರ ಕಟ್ಟಡಗಳಿಗೆ ವಿರುದ್ಧವಾಗಿ ನಿಂತು, ಪರಾಕ್ರಮದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ, 12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು. 13 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. 14 ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು. 15 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. 16 ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ. 17 ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. 18 ಎಲ್ಲಾ ಅಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು. 19 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. 20 ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು. 21 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. 22 ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹದ್ವನಿಮಾಡುತ್ತಾ ಆತನ ಮಹತ್ವಾಂಶಗಳನ್ನು ವರ್ಣಿಸಲಿ. 23 ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ವೋಗವನ್ನು ನಡೆಸುವವರು, 24 ಯೆಹೋವನ ಮಹತ್ವಾಂಶಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. 25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರಗಳನ್ನು ಎಬ್ಬಿಸಿತು. 26 ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. 27 ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ಯಲ್ಪಡುತ್ತಿದ್ದರು. 28 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು. 29 ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರಗಳು ನಿಂತವು. 30 ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು. 31 ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ. 32 ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ. 33 ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ, 34 ನೀರಿನ ಬುಗ್ಗೆಗಳನ್ನು ಒಣನಿಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು. 35 ಅರಣ್ಯವನ್ನು ಕಲೆಯಾಗಿಯೂ, ಒಣನಿಲವನ್ನು ಬುಗ್ಗೆಗಳಾಗಿಯೂ ಮಾಡಿ, 36 ಅಲ್ಲಿ

ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು, 37 ಹೊಲಗಳನ್ನು ಬಿತ್ತಿ, ದ್ರಾಕ್ಷಾಕವಳಗಳನ್ನು ನೆಟ್ಟು, ಅದಾಯವನ್ನು ಕೂಡಿಸಿಕೊಂಡರು. 38 ಆತನು ಅಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿವೆ ಇರಲಿಲ್ಲ. 39 ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು. 40 ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು. 41 ಕಷ್ಟದಲ್ಲಿ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂದಿನಂತೆ ಹೆಚ್ಚಿದನು. 42 ಯಥಾರ್ಥವು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು. 43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗುಹಿಸಿಕೊಳ್ಳಲಿ.

108 ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚಿತ್ತುಕೊ! 2 ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. 3 ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 4 ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ವತೆಯು ಮುಗಿಲನ್ನು ನಿಲುಕುತ್ತದೆ. 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 6 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. 7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶಬ್ದಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಆಳತೆಮಾಡಿ ಕೊಡುವೆನು. 8 ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತಾಣ. ನನ್ನ ರಾಜದಂಡವು ಯೆಹೂದ ಕುಲವೇ. 9 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು. 10 ಕೋಟಿಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? 11 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲ! ದೇವರೇ, ನಮ್ಮನ್ನು ಕೈಬಿಟ್ಟಿಯಾ? 12 ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ. 13 ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

109 ಪ್ರಧಾನಗಾಯಕನ ಕೀರ್ತನೆ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ. 2 ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ. 3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ. 4 ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಡುತ್ತೇನೆ. 5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ. 6 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೂರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು. 7 ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ. 8 ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ; ಅವನ ಉದ್ವೇಗವು ಮತ್ತೊಬ್ಬನಿಗಾಗಿ. 9 ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ. 10 ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ. 11 ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಥವನ್ನು ಸುಲಿದುಕೊಳ್ಳಲಿ. 12 ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ

ಯಾರೂ ದಯೆತೋರದಿರಲಿ, 13 ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ. 14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ. 15 ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ. 16 ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು. 17 ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಅಶೀರ್ವದಿಸುವುದು ಅವನಿಗೆ ಇಷ್ಟವಿರಲಿಲ್ಲ, ಅದು ಅವನಿಂದ ದೂರವಿರಲಿ! 18 ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ. 19 ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ. 20 ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ. 21 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು. 22 ನಾನು ಬಡವನೂ, ದೀನನೂ ಆಗಿದ್ದೇನೆಲ್ಲ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ. 23 ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ. 24 ಉಪವಾಸದಿಂದ ನನ್ನ ಮೋಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು. 25 ನಾನು ಜನರ ಪರಿಹಾಸಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ. 26 ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು. 27 ಆಗ ಅವರು ಇದು ನಿನ್ನ ಕೈಲಶವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು. 28 ಅವರು ಶಬ್ದಿಸಲಿ, ಚಿಂತೆಯಿಲ್ಲ; ನೀನು ಅಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು. 29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ. 30 ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು. 31 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.

110 ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀರೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4 “ನೀನು ಸದಾಕಾಲವೂ ಮೆಲಿಜಿದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವುದಿಲ್ಲ. 5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. 6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಶ್ವಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಭೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. 7 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.

111 ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2 ಯೆಹೋವನ ಕೃತ್ಯಗಳು ಮಹತ್ವದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3 ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4 ಆತನು ತನ್ನ ಅದ್ಭುತಕೃತ್ಯಗಳ

ಜ್ಞಾಪಕವನ್ನು ಉಳಿಯುವುದಿಲ್ಲ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ 6 ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ. 7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8 ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. 9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. 10 ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

112 ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3 ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4 ಯಥಾರ್ಥವಾಗಿ ಕರ್ತೃಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5 ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6 ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7 ಅವನಿಗೆ ಕೆಟ್ಟ ಸುದ್ದಿಯು ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸೆವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8 ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯು ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

113 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2 ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3 ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಯೊಂದಿಲಿ. 4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಅಸನಾರೋಡನಾಗಿ, 6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8 ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ದಾಸಿವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

114 ಇಸ್ರಾಯೇಲರು ಏಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಗುವನ್ನು ಬಿಟ್ಟು ಮೇಲೆ, 2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು. 3 ಸಮುದ್ರವು ಕಂಡು ಓಡಿಕೊಡೆಯಿತು; ಯೋರ್ದನ್ ಹೊಳೆಯು ಹಿಂದಿರುಗಿತು. 4 ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. 5 ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೋರ್ದನ್, ಏಕೆ ಹಿಂದಿರುಗುತ್ತೀ? 6 ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀ? 7

ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. 8 ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

115 ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು. 2 “ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು? 3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ. 4 ಅವರ ವಿಗ್ರಹಗಳೋ ಬೆಳ್ಳಿ, ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. 5 ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. 6 ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. 7 ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. 8 ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸೆವಿಡುವವರೂ ಅವುಗಳಂತೆಯೇ. 9 ಇಸ್ರಾಯೇಲರೇ, ಯೆಹೋವನಲ್ಲಿ ಭರವಸೆವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸೆವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸೆವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. 12 ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಅಶೀರ್ವದಿಸುವನು. 13 ಇಸ್ರಾಯೇಲನ ಮನೆತನದವರನ್ನು ಅಶೀರ್ವದಿಸುವನು; ಆರೋನನ ಮನೆತನದವರನ್ನು ಅಶೀರ್ವದಿಸುವನು. ತನ್ನ ಭಕ್ತರನ್ನು ಅಶೀರ್ವದಿಸುವನು. 14 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; 15 ಯೆಹೋವನಿಂದ ನಿಮಗೆ ಅಶೀರ್ವದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. 16 ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ. 17 ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ. 18 ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!

116 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. 2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. 3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheel H7585) 4 ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು. 5 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. 6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. 7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. 8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, 9 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾಡಿದ್ದೀ. 10 “ನಾನು ಬಹಳವಾಗಿ ಕುಗ್ಗಿಕೊಂಡೆ” ಎಂದು ಹೇಳಿದಾಗಲೂ, 11 “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸೆಯುಳ್ಳವನಾಗಿಯೇ ಇದ್ದೆನು. 12 ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? 13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 14 ಯೆಹೋವನಿಗೆ ಹೊತ್ತು ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. 15 ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಲವೆಂದು ಎಣಿಸುವುದಿಲ್ಲ. 16 ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17 ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು

ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 18 ಯೆರೂಸಲೇಮೇ, ನಿನ್ನ ಮಧ್ಯದಲ್ಲಿ ಯೆಹೋವನ ಮಂದಿರದ ಅಂಗಳಗಳಲ್ಲಿ, 19 ಆತನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!

117 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

118 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ. 2 ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 3 ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 4 ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ. 5 ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. 6 ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು? 7 ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು. 8 ಮನುಷ್ಯರಲ್ಲಿ ಭರವಸೆವಿಡುವುದಕ್ಕಿಂತ, ಯೆಹೋವನನ್ನು ಅಶ್ರಯಿಸುವುದು ಒಳ್ಳೆಯದು. 9 ಪ್ರಭುಗಳಲ್ಲಿ ಭರವಸೆವಿಡುವುದಕ್ಕಿಂತ, ಯೆಹೋವನನ್ನು ಅಶ್ರಯಿಸುವುದು ಒಳ್ಳೆಯದು. 10 ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು. 11 ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು. 12 ಅವರು ಜೇನು ನೋಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು. 13 ವೈರಿಯೇ, ನನ್ನನ್ನು ಬೀಳುವಂತೆ ಮಾಡಿ; ಆದರೆ ಯೆಹೋವನು ನನಗೆ ಸಹಾಯ ಮಾಡಿದನು. 14 ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು. 15 ಉತ್ಸಾಹಧನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 16 ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ. 17 ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು. 18 ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ. 19 ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು. 20 ಇದು ಯೆಹೋವನ ಮಂದಿರದ್ವಾರವು; ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ. 21 ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. 22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; 23 ಇದು ಯೆಹೋವನಿಂದಲೇ ಆಯಿತು; ನಮಗೆ ಅಶ್ಚರ್ಯವಾಗಿ ತೋರುತ್ತದೆ. 24 ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ. 25 ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು. 26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಅಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಅಶೀರ್ವದಿಸುತ್ತೇವೆ. 27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. 28 ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. 29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

119 ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು. 2 ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು. 3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ. 4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತೆ. 5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೆಯದು! 6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೈರುಯಾಗುವುದಿಲ್ಲ. 7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು. 8 ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ. ಬೇತ್. 9 ಯಾವನನ್ನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ. 10 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು. 11 ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. 12 ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. 13 ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು ನನ್ನ ತುಟಿಗಳು ವರ್ಣಿಸುತ್ತವೆ. 14 ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ. 15 ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ ನಿನ್ನ ದಾರಿಯನ್ನು ಲಕ್ಷಿಸುವೆನು. 16 ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್. 17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು. 18 ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. 19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. 20 ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ. 21 ನೀನು ಗವೀಷರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು. 22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು. 23 ಪ್ರಭುಗಳು ಕುಳಿತುಕೊಂಡು, ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ, ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. 24 ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್. 25 ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು, ಉಜ್ಜೀವಿಸಮಾಡು. 26 ನನ್ನ ಯಾತ್ರಾನಿಭವವನ್ನು ನಿನಗೆ ಹೇಳಿಕೊಂಡಾಗ, ನನಗೆ ಸದುತ್ತರವನ್ನು ದಯಪಾಲಿಸಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. 27 ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು. 28 ಮನೋವೃದ್ಧಿಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು. 29 ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು. 30 ಭಕ್ತಿಮಾರ್ಗವನ್ನು ಅರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ. 31 ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ. 32 ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಅಜ್ಞಾಮಾರ್ಗವನ್ನು ಅನುಸರಿಸುವೆನು. ಹೇ. 33 ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು. 34 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. 35 ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ. 36 ನನ್ನ ಮನಸ್ಸನ್ನು ದ್ರವ್ಯಾಶ್ರಯಿ ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು. 37 ವೃದ್ಧಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು. 38 ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು. 39 ನನ್ನ

ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ. 40 ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾಘ್. 41 ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ. 42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸೆವಿಟ್ಟಿದ್ದೇನೆಲ್ಲಾ. 43 ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನೀರಿಕ್ಷಿಸಿಕೊಂಡಿದ್ದೇನೆ. 44 ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. 45 ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು. 46 ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ. 47 ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾದವು. 48 ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ, ಅವುಗಳನ್ನು ನಾನು ಪ್ರೀತಿಸುತ್ತೇನೆ, ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ, ಸಾಯಿನ್. 49 ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೊಂಡು, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ! 50 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಅಪತ್ಯಾದದಲ್ಲಿ ಇದೇ ನನಗೆ ಆದರಣೆ. 51 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ. 52 ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತ್ಪ್ರೀತಿಸೊಂದಿದ್ದೇನೆ. 53 ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. 54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು. 55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ. 56 ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. ಹೆತ್. 57 ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ. 58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು. 59 ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ. 60 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಅಲಸ್ಯಮಾಡಲಿಲ್ಲ. 61 ದುಷ್ಟರ ಪಾಶಗಳು ನನ್ನನ್ನು ಸುತ್ತುಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. 62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧುರಾತ್ರಿಯಲ್ಲಿ ಏಳುವೆನು. 63 ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು. 64 ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. ಲೀತ್. 65 ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ. 66 ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನೆಲ್ಲಾ. 67 ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ. 68 ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. 69 ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಸಲ್ಲಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು. 70 ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ. 71 ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು. 72 ನೀನು ಶೊಭಿತ್ಯ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್. 73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು. 74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆಲ್ಲಾ. 75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ. 76 ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು

ದಯಪಾಲಿಸು. 77 ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ. 78 ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು. 79 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ. 80 ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್. 81 ನಿನ್ನ ರಕ್ಷಣೆಯು ಬಯಕೆಯಿಂದಲೇ ನನ್ನ ಮನವು ಬಲಗುಂಡಿತು, ನಾನು ನಿನ್ನ ವಾಕ್ಯದಲ್ಲಿ ನಿರೀಕ್ಷೆಯುಳ್ಳವನಾಗಿದ್ದೇನೆ. 82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತ್ಪ್ರೀತಿಸಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮುಂದವಾಯಿತು. 83 ಹೊಗೆಯಲ್ಲಿ ನೇತು ಹಾಕಿರುವ ಬುದ್ಧಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ. 84 ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲ! ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ? 85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋರಿದ್ದಾರೆ. 86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು. 87 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ. 88 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಅಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್. 89 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. 90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ. 91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. 92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗಿದ್ದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. 93 ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ. 94 ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನೆಲ್ಲಾ. 95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು. 96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್. 97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ. 98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ. 99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. 100 ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. 101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕಟ್ಟೆ ದಾರಿಗೂ ಹೋಗದಂತೆ ಕಾಡಿದ್ದೇನೆ. 102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ. 103 ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ. 104 ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್. 105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ. 106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು. 107 ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. 108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು. 109 ನನ್ನ ಜೀವವು ಅಪಾಯದಲ್ಲಿದ್ದಿ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ. 110 ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ. 111 ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ತತ್ಯಾಗಿ ಅರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ. 112 ಕಡೆಯವರೆಗೂ ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್. 113 ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ,

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ. 114 ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ. 115 ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು. 116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯಿಲ್ಲವೆನಾಗಿದ್ದೇನೆ, ನನ್ನನ್ನು ನಿರಾಶಪಡಿಸಬೇಡ. 117 ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು. 118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ. 119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಅದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ. 120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯುಸ್. 121 ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ. 122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗವಿಷ್ಣುರು ನನ್ನನ್ನು ಬಾಧಿಸದಿರಿ. 123 ನೀನು ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು. 124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. 125 ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು. 126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. 127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ. 128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ. 129 ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ. 130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. 131 ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ. 132 ನನಗೆ ಅಭಿಮಾನವಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ? 133 ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು. 134 ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು. 135 ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. 136 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣಿರು ಪ್ರವಾಹವಾಗಿ ಹರಿಯುತ್ತದೆ. ಸಾಧಿ. 137 ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ. 138 ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ. 139 ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, 140 ನಿನ್ನ ನುಡಿಯ ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ. 141 ನಾನು ಅಲ್ಲನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಅದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ. 142 ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ. 143 ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಅದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ. 144 ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋರ್. 145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. 146 ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು. 147 ಅರುಹೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ. 148 ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ. 149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಜೈತನ್ಯಗೊಳಿಸು. 150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ. 151 ಯೆಹೋವನೇ,

ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ. 152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ. ರೇಷ್. 153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. 154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಜೈತನ್ಯಗೊಳಿಸು. 155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ. 156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಜೈತನ್ಯಗೊಳಿಸು. 157 ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ. 158 ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ. 159 ಯೆಹೋವನೇ, ನೋಡು, ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ, ನಿನ್ನ ಕೃಪಾನುಸಾರವಾಗಿ ನನ್ನನ್ನು ಜೈತನ್ಯಗೊಳಿಸು. 160 ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್. 161 ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ. 162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಅನಂದಿಸುತ್ತೇನೆ. 163 ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ. 164 ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ. 165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಷ್ಣುಕರವಾದದ್ದೇನೂ ಇರುವುದಿಲ್ಲ. 166 ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು, ನಿರೀಕ್ಷಿಸುತ್ತಾ ಇದ್ದೇನೆ, ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ. 167 ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ. 168 ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. ತಾತ್. 169 ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು. 170 ನನ್ನ ವಿಜ್ಞಾನವೆನ್ನು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗ ತಕ್ಕಂತೆ ನನ್ನನ್ನು ರಕ್ಷಿಸು. 171 ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ, ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ, 172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳವು. 173 ನಿನ್ನ ನಿಯಮಗಳನ್ನು ಅರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ. 174 ಯೆಹೋವನೇ, ನಿನ್ನಿಂದುಂಟಾಗಿರುವ ರಕ್ಷಣೆಯನ್ನು ಕೊಡುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು. 175 ನಿನ್ನ ಪ್ರಾಣವನ್ನು ಲೋಕಿಸು, ಅದು ನಿನ್ನನ್ನು ನೋಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ. 176 ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.

120 ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಅತನು ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. 5 ಅಯ್ಯೋ, ನಾನು ಮೇಷಿಕನವರಲ್ಲಿ ತಂಗಬೇಕಲ್ಲಾ! ಕೇದಾನಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! 6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. 7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

121 ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3 ಅತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. 4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ,

ನಿಧಿಸುವುದೂ ಇಲ್ಲ. 5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವವನು ಯೆಹೋವನೇ. 6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

122 ಯಾತ್ರಾಗೀತೆ: ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2 ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರುವಂತೆ. 3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. 4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲ. 6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಿ. 7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” 8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಿಲಿ” ಎಂದು ಹೇಳುತ್ತೇನೆ. 9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

123 ಯಾತ್ರಾಗೀತೆ: ಪರಲೋಕದಲ್ಲಿ ಆಸೀನನಾಗಿರುವವನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. 2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. 3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; 4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

124 ಯಾತ್ರಾಗೀತೆ: ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಿಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6 ಯೆಹೋವನಿಗೆ ಕೊಂಡಾಟವಾಗಿಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

125 ಯಾತ್ರಾಗೀತೆ: ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. 2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. 3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ಕಮುಳ್ಳೆ ಕೈ ಹಾಕಬಹುದು. 4 ಯೆಹೋವನೇ, ಒಳ್ಳೆಯವರೂ, ಯಾರ್ಥಾಭಿಶ್ಚರೂ, ಆಗಿರುವವರಿಗೆ ಉಪಕಾರಮಾಡು. 5

ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಿಲಿ.

126 ಯಾತ್ರಾಗೀತೆ: ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಿಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

127 ಯಾತ್ರಾಗೀತೆ: ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವೃಥಾ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವೃಥಾ. 2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವೃಥಾ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. 3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. 4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈದಿಗಳ ಸಂಗಡ ವ್ಯಾಜ್ಯವಾಡುವಾಗ ಅಂಧವರು ಅವಮಾನ ಹೊಂದುವುದಿಲ್ಲ.

128 ಯಾತ್ರಾಗೀತೆ: ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ನಿನ್ನ ಕಷ್ಟಾಜೀತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಹೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೆಮರದ ಸಸಿಗಳ ಹಾಗೆ ಇರುವರು. 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಅಶೀರ್ವಾದ ಹೊಂದುವನು. 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಅಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಿಲಿ.

129 ಯಾತ್ರಾಗೀತೆ: “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರಗಳನ್ನು ಹಾಕಿದರು.” 4 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6 ಅವರು ಮಾರ್ಗಿಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಅಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಅಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

130 ಯಾತ್ರಾಗೀತೆ: ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ

ವಿಜ್ಞಾಪನೆಯ ಶಬ್ದಕ್ಕೆ ಕಿವಿರೆ. 3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5 ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಅತನನ್ನು ಕಾದುಕೊಂಡಿದೆ; ಅತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರೆ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. 7 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಅತನಿಂದಲೇ ದೊರಕುವುದು. 8 ಅತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

131 ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. 2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. 3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

132 ಯಾತ್ರಾಗೀತೆ. ಯೆಹೋವನೇ, ದಾವೀದನ ಹಿತಕ್ಕೋಸ್ಕರ. ಅವನ ಶ್ರಮಗಳನ್ನು ನೆನಪುಮಾಡಿಕೋ. 2 ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, 3 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, 4 ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು 5 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲ. 6 ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. 7 “ಬನ್ನಿರಿ, ಅತನ ಮಂದಿರಕ್ಕೆ ಹೋಗಿ ಅತನ ಪಾದಪೀಠದ ಮುಂದೆ ಅಡ್ಡಬೀಳೋಣ!” 8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. 9 ನಿನ್ನ ಯಾಜಕರು ನೀತಿಯಿರುವ ವಸ್ತ್ರವನ್ನು ಹೊದಿಟ್ಟುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹದ್ವಿನಿ ಮಾಡಲಿ. 10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕವಾದವನನ್ನು ತಳ್ಳಿಬಿಡಬೇಡ. 11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಅತನು ಅದನ್ನು ಬದಲಿಸುವುದಿಲ್ಲ, “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; 12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಅಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.” 13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಅರಿಸಿಕೊಂಡಿದ್ದಾನೆ. 14 ಅತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ. 15 ಇದರ ಆದಾಯವನ್ನು ಅಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; 16 ಯಾಜಕರಿಗೆ ರಕ್ತಹಿಯಿರುವ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹದ್ವಿನಿ ಮಾಡುವರು. 17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೆರವಿಸಿದ್ದೇನೆ. 18 ಅವನ ವೈರಿಗಳನ್ನು ನಾಚಿಕೆಯಿಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”

133 ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು! 2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, 3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ

ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಅಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಅಜ್ಞಾಪಿಸಿದ್ದಾನೆ.

134 ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಅಶೀರ್ವದಿಸಲಿ.

135 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, 2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. 3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು. 4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಅರಿಸಿಕೊಂಡನಲ್ಲ. 5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. 6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. 7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೆರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. 8 ಆತನು ಏಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೂಚ್ಚಲುಗಳನ್ನೆಲ್ಲಾ ಸಂಹರಿಸಿದನು. 9 ಏಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. 10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. 11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. 12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ಥ್ಯವಾಯಿತು. 13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. 14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. 15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸಪಷ್ಟೇ. 16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, 17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. 18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸೆವಿಡುವವರು ಅವುಗಳಂತೆಯೇ. 19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. 20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ. 21 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಿ, ಯೆಹೋವನಿಗೆ ಸ್ತೋತ್ರ!

136 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು. 2 ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. 3 ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. 4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಅತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು. 5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. 6 ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. 7 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

8 ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು. 9 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು. 10 ಆತನು ಏಗುಪ್ತರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 11 ಇಸ್ರಾಯೇಲರನ್ನು ಅವರ ಮದ್ದದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು. 12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 13 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 14 ಇಸ್ರಾಯೇಲರನ್ನು ಅದರ ಮದ್ದದಲ್ಲೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 15 ಪರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡೆವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು. 16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು. 17 ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು. 18 ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 19 ಅಮೋರಿಯರ ಅರಸನಾದ ಸೀಹೋನನು ಅವರಲ್ಲಿದ್ದನು, ಆತನ ಪ್ರೀತಿಯು ಶಾಶ್ವತವಾದದ್ದು. 20 ಬಾಷಾನಿನ ಅರಸನಾದ ಓಗನು ಇನ್ನಲ್ಲಿದ್ದನು, ಆತನ ಪ್ರೀತಿಯು ಶಾಶ್ವತವಾದದ್ದು. 21 ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು. 22 ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಧೀನವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು. 23 ನಾವು ದೀನಾವಸೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು. 24 ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. 25 ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು. 26 ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

137 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. 2 ಆ ದೇಶದ ನಿರಂರಂಜಿ ಮಂಗಳಿಗೆ ನಮ್ಮ ಕಿನ್ನರಿಗಳನ್ನು ತೊಗುಹಾಕಿದೆವು. 3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. 4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟೆರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. 6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಅನಂದಿಸಿದ್ದೆರೆ, ನನ್ನ ನಾಲಿಗೆಯು ಸೇದಿಹೋಗಲಿ. 7 ಯೆಹೋವನೇ, ಎದೋಮ್ವರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. 8 ಕಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.

138 ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2 ನಿನ್ನ ಪರಿಶುದ್ಧ ಅಲಯದ ಕಡೆಗೆ ಅಡ್ಡಬಿಳುತ್ತೇನೆ; ನಿನ್ನ ಕೃಪೆ, ಸತ್ಯಕ್ಕೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತಕ್ಕೆ ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3 ನಾನು ಮೊರೆಯಿಟ್ಟುಗೆ ಸದುತ್ತರವನ್ನು ದಯಪಾಲಿಸಿ; ನನ್ನ ಅತ್ಯಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. 5 ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. 6 ಯೆಹೋವನು ಮಹೋನ್ನತನು; ಅದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. 7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳಿಸು, ನನ್ನ ಶತ್ರುಗಳ ಕೋಪಕ್ಕೆ ಮಿದ್ರವಾಗಿ ನಿನ್ನ ಕೈ ಚಾಚು, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. 8 ಯೆಹೋವನು

ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

139 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ; 2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಅಲೋಚನೆಗಳನ್ನು ಬಲ್ಲವನಾಗಿರುತ್ತಿ. 3 ನಾನು ನಡೆಯುವುದನ್ನು ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. 4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ. 5 ಸುತ್ತುಲೂ ನನ್ನನ್ನು ಅವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿ. 6 ಇಂಥ ಜ್ಞಾನವು ನನಗೆ ಬಹು ಅಪ್ಪಯೋಜನೀ; ಅದು ಉನ್ನತವಾದದ್ದು ನನಗೆ ನಿಲುಕುವುದಿಲ್ಲ. 7 ನಾನು ನಿನ್ನ ಅತ್ಯಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? 8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol h7585) 9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, 10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು. 11 ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುವಳಾಗುವುದು” ಎಂದು ಹೇಳಿಕೊಂಡರೇನು? 12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. 13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? 14 ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಅಪ್ಪಯೋಜನೀವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ. 15 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ತಿಪಂಜರವು ನಿನಗೆ ಮರೆಯಾಗಿದ್ದಿಲ್ಲ. 16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಯಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು. 17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಡೆಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ. 18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ. 19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ. 20 ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯೆಡುತ್ತಾರೆ. 21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನೆಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ? 22 ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ. 23 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಅಲೋಚನೆಗಳನ್ನು ತಿಳಿದುಕೋ. 24 ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.

140 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. 2 ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ. 3 ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. (ಸೆಲಾ) 4 ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಬಿಡಬೇಕೆಂದು ಯೋಚಿಸಿದ್ದಾರೆ. 5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮುಗ್ಗಲಲ್ಲಿ ಬಲೆಹಾಸಿದ್ದಾರೆ, ನನಗಾಗಿ

ಬಲೆಬೀಸಿಟ್ಟಿದ್ದಾರೆ. (ಸೆಲಾ) 6 ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು, 7 ಕರ್ತನೇ, ಯೆಹೋವನೇ, ನನ್ನ ಆಶ್ರಯದಾಗುವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, 8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. (ಸೆಲಾ) 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ, 10 ಅವರ ಮೇಲೆ ಕಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. 11 ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಿಟ್ಟು ಕೆಡಬಿಡುವುದು. 12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲನು. 13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

141 ದಾವೀದನ ಕೀರ್ತನೆ. ಯೆಹೋವನೇ, ಮೊರೆಯಡುತ್ತೇನೆ, ಬೇಗನೆ ಬಾ, ನಾನು ಮೊರೆಯಡುವಾಗ ನನ್ನ ಕೂಗನ್ನು ಲಾಲಿಸು. 2 ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾಸ್ತವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. 3 ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳಿಂದ ಕದವನ್ನು ಕಾಯಿ. 4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಅದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. 6 ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು. 7 ಬನ್ನಿ ಮಹಿಲೆಯನ್ನು ಉಳಿತ್ವಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲ್ಲಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol h7585) 8 ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. 9 ಕೆಡುವರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. 10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.

142 ದಾವೀದನ ಪದ್ಯ. ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. 2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. 3 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. 4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. 5 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲಾ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. 6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರೆಲ್ಲಾ. 7 ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.

143 ದಾವೀದನ ಕೀರ್ತನೆ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. 2 ನಿನ್ನ ಸೇವಕನನ್ನು ವಿಚಾರಣೆಗೆ

ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. 3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ವಲಿಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ. 4 ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ. 5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; 6 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. (ಸೆಲಾ) 7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. 8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸೆವಿಟ್ಟಿದ್ದೇನೆಲ್ಲಾ, ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. 9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು. 10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. 11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. 12 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.

144 ದಾವೀದನ ಕೀರ್ತನೆ. ನನ್ನ ಶರಣನಾದ ಯೆಹೋವನಿಗೆ ಕೊಂಡಾಡಿವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಕುಗಳಿಗೆ ಕಾಳಗವನ್ನು ಕಲಿಸಿದ್ದಾನೆ. 2 ನನ್ನ ಪ್ರೀತಿಯು, ನನ್ನ ಕೋಟಿಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗಾಗಿ ಅಧೀನಮಾಡಿದವನೂ ಆತನೇ. 3 ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷವಿಡಬೇಕು? 4 ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ. 5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು. 6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು. 7 ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ. 8 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಡಿಯಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು. 9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುಂತಿಂಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ. 11 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಡಿದವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು. 12 ಯಾವನಸ್ವರಾದ ನಮ್ಮ ಗಂಡುಮಕ್ಕಳು ಸಮ್ಮಧಿಯಾಗಿ ಬೆಳೆದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು. 13 ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಡುವವು. 14 ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ಸುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ. 15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

145 ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. 2 ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ಮರಿಸುವೆನು. 3 ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ವ ಅಪಾರವಾದದ್ದು. 4 ಜನರು ವಂಶ ಪಾರಂಪರ್ಯವಾಗಿ ನಿನ್ನ

ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. 5 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. 6 ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ವವನ್ನು ಪ್ರಸಿದ್ಧಪಡಿಸುವೆನು. 7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು. 8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ. 9 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವವನೂ ಆಗಿದ್ದಾನೆ. 10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. 11 ಅವರು ನಿನ್ನ ರಾಜ್ಯಮಹತ್ವವನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. 12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. 13 ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು. 14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ. 15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. 16 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. 17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. 18 ಯೆಹೋವನಿಗೆ ಮೊರೆಯಡುವವರು, ಯಥಾರ್ಥವಾಗಿ ಮೊರೆಯಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. 19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ. 20 ಯೆಹೋವನು ತನ್ನನ್ನು ಪ್ರೀತಿಸುವವರನ್ನೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. 21 ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಿ.

146 ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. 2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. 3 ಪ್ರಭುಗಳೆಲ್ಲಾ, ಮನುಷ್ಯರಲ್ಲಾಗಲಿ ಭರವಸೆವಿಡೇಹಿರಿ, ಅವರು ಸಹಾಯ ಮಾಡ ಶಕ್ತರಲ್ಲ, 4 ಉಸಿರು ಹೊಗಳಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು. 5 ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. 6 ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, 7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹೆಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. 10 ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಅಳುವನು, ಯೆಹೋವನಿಗೆ ಸ್ತೋತ್ರ!

147 ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ. 2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ, 3 ಮುಂದೆ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ. 4 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.

5 ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ. 6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ. 7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ. 8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. 9 ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ. 10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ. 11 ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನೀರಿಕ್ಕಿಸುವ ಭಕ್ತರಲ್ಲೇ. 12 ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಅಶೀರ್ವದಿಸಿದ್ದಾನೆ. 14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ. 15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ. 16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬಿನಿಯನ್ನು ಬೂದಿಯಂತೆ ಹರವುತ್ತಾನೆ. 17 ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು? 18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ. 19 ಆತನು ತನ್ನ ವಾಕ್ಯವನ್ನು ಯಾಕೋಬರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ. 20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

148 ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. 2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ. 3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. 4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. 5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು. 6 ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ. 7 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಿ. ತಿಮಿಂಗಿಲುಗಳು, ಅದಿಸಾಗಗಳು 8 ಬೆಂಕಿ, ಕಲ್ಮಳೆ, ಹಿಮ, ಹಬ್ಬ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, 9 ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು, 10 ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, 11 ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, 12 ಪ್ರಾಯಸ್ಕರಾದ ಸ್ತ್ರೀಪುರುಷರು, ಮುದುಕರು, ಹುಡುಗರು 13 ಯೆಹೋವನನ್ನು ಕೊಂಡಾಡಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ. 14 ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!

149 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹದ್ವನಿ ಮಾಡಲಿ. 6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 7 ಅವರು ಜನಾಂಗಗಳಿಗೆ ಮುಯ್ಯತೀರಿಸುವರು; ಅನ್ಯಜನಗಳನ್ನು

ದಂಡಿಸುವರು; 8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;
ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. 9 ಲಿಖಿತದಂತೆ ಅವರಿಗೆ
ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
ಯೆಹೋವನಿಗೆ ಸ್ತೋತ್ರ.

150 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಅಲಯದಲ್ಲಿ
ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ
ಆತನನ್ನು ಸ್ತುತಿಸಿರಿ. 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ
ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3 ಕೊಂಬೂರುತ್ತಾ ಆತನನ್ನು
ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4 ದಮ್ಭಾಡಿಯನ್ನು
ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ,
ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5 ತಾಳದಿಂದ ಆತನನ್ನು ಸ್ತುತಿಸಿರಿ;
ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6 ಶ್ವಾಸವಿರುವ ಎಲ್ಲವೂ ಯೆಹೋವನನ್ನು
ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಜ್ಞಾನೋ

1 ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. 2 ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. 3 ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. 4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. 5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು ಮತುಷ್ಠ ಉಚಿತಾಲೋಚನೆಯನ್ನು ಹೊಂದುವನು. 6 ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ. 7 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು. 8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. 9 ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕೀಟ, ಕೊರಳಿಗೆ ಹಾರದಂತಿರುವುದು. 10 ಮಗನೇ, ಪಾಪಿಗಳು ದುಷ್ಟರಣಿಯನ್ನು ಮಾಡಿದರೆ ನೀನು ಒಪ್ಪಲೇ ಬೇಡ. 11 ಅವರು, "ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ನಾವಿರೋಣ. 12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನಾಂದಿಸುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. (Sheol h7585) 13 ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ. 14 ನಮ್ಮ ಸಂಗಡ ಬೇಟು ಹಾಕು; ನಮ್ಮಲ್ಲರ ಹಣದ ಚೀಲ ಒಂದೇ ಆಗಿರಲಿ" ಎಂದು ಹೇಳಿದರೆ, 15 ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ. 16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಅತುರಪಡುವರು. 17 ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವೃಥಾ. 18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. 19 ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು. 20 ಜ್ಞಾನವೆಂಬಜಾಯ ಬೀದಿಗಳಲ್ಲಿ ಕೂಗುತ್ತಾಳೆ, ಬೌಕಳಗಳಲ್ಲಿ ಧ್ವನಿಮಾಡುತ್ತಾಳೆ. 21 ಪೇಟೆಯ ಮುಖ್ಯಸ್ಥನಾದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ, 22 "ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? 23 ನನ್ನ ಗದರಿಕೆಗೆ ಲಕ್ಷ್ಯಹೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು. 24 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ; 25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿರೀರಿ. 26 ಆದಕಾರಲೇ ಶ್ರಮಗಾರ್ಯಂತೆ ಅಪಾಯವೂ, ತುಘಾನಿನಂತೆ ಅಪತ್ಯೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ 27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಅಪತ್ತಿನಲ್ಲಿ ಪರಿಹಾಸ್ಯ ಮಾಡುವೆನು. 28 ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಅತುರದಿಂದ ಹುಡುಕಿದರೂ ನಾನು ಕಾಣಿಸೆನು. 29 ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು. 30 ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಕಾರಮಾಡಿದರು. 31 ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು. 32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. 33

ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು" ಎಂಬುದೇ.

2 ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ, 2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; 3 ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. 4 ಅದನ್ನು ಬೆಳೆಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; 5 ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ. 6 ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ. 7 ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೊಡಿಸಿರುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು, 8 ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು. 9 ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ. 10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. 11 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು. 12 ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. 13 ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆಯಬಿಡುವರು. 14 ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. 15 ಅವರ ಮಾರ್ಗಗಳು ವಕ್ರವಾಗಿವೆ, ಅವರ ನಡತೆಗಳು ದುರ್ನಡತೆಗಳೇ. 16 ವಿವೇಕವು ನಿನ್ನನ್ನು ಜಾರಲಿಂದ ಅಂದರೆ ಸವಿಮಾತನಾಡುವ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. 17 ಅವಳ ಮನೆಯ ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. 18 ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ. 19 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. 20 ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು. 22 ಮುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.

3 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು. 2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು. 3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿ, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. 4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ. 5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸೆವಿಡು. 6 ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. 7 ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. 8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲ್ಲಬುಗಳಿಗೆ ಸಾರವೂ ಉಂಟಾಗುವವು. 9 ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. 10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು. 11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಕಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. 12 ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. 13 ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. 14 ಅದರ ಲಾಭವು

ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. 15 ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. 16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು. 17 ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. 18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು. 19 ಯೆಹೋವನು ಜ್ಞಾನವು ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು. 20 ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ. 21 ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೊಂಡು, ನಿನ್ನ ದೃಷ್ಟಿಯಲ್ಲಿ ಅವುಗಳ ಮೇಲೆ ತಪ್ಪದೇ ಇರಲಿ. 22 ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು. 23 ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ. 24 ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ. 25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ. 26 ಯೆಹೋವನು ನಿನ್ನ ಭರವಸೆಗೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು. 27 ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. 28 ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ. 29 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ? 30 ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ. 31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. 32 ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ಥೇಷವು ದೊರೆಯುವುದು. 33 ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಅಶೀರ್ವದಿಸುವನು. 34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು. 35 ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.

4 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ. 2 ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ. 3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು. 4 ಆಗ ತಂದೆಯು ನನಗೆ ಬೋಧಕನಾಗಿ ಹೀಗಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು. 5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ. 6 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು. 7 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ. 8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು. 9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.” 10 ಕಂದಾ, ಗಮನಿಸಿ ನಿನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವು. 11 ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು. 12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಧಿಯಾಗುವುದಿಲ್ಲ, ಒಡಿದರೆ ಮುಗ್ಧನಿರುವುದಿಲ್ಲ. 13 ಸದುವಪದೇಶವನ್ನು ಗ್ರಹಿಸಿಕೊಂಡು, ಸಡಿಲಬಿಡಬೇಡ, ಅದನ್ನು ಕಾಪಾಡಿಕೊಂಡು, ಅದೇ ನಿನ್ನ ಜೀವವು.

14 ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ. 15 ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ. 16 ಕೇಡುಮಾಡದಿದ್ದರೆ ಅವರಿಗೆ ನಿರ್ದೋಷರು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿರ್ದೋಷ ಭಂಗವಾಗುವುದು. 17 ದುಷ್ಟತನವೇ ಅವರ ಅಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ. 18 ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಿಗಿನ ಬೆಳಕಿನಂತಿದೆ. 19 ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು. 20 ಕಂದಾ, ನನ್ನ ಮಾತುಗಳನ್ನು ಅಲಿಸು, ನನ್ನ ನುಡಿಗಳಿಗೆ ಕಿವಿಗೊಡು. 21 ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೊಂಡು. 22 ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು. 23 ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು, ದೇಹಗಳಿಂದ ಜೀವಬಿಗ್ಗುಗಳು ಹೊರಡುವವು. 24 ಸೊಟ್ಟಿಲಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು. 25 ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ. 26 ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. 27 ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.

5 ಕಂದಾ, ನನ್ನ ಜ್ಞಾನೋಪದೇಶವನ್ನು ಅಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು. 2 ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು. 3 ವೇಶ್ಯಸ್ತ್ರಿಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಷ್ಟಿಗಿಂತಲೂ ನಯವಾಗಿದೆ. 4 ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು. 5 ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. (Sheol h7585) 6 ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ. 7 ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳಿಂದ ದೂರವಾಗಿರಬೇಡ. 8 ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ! 9 ಎಚ್ಚರಿಕೆಯಿರಬೇಕು, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕೂರಿದ ವಶವಾಗುವುದು. 10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ. 11 ಕಟ್ಟಿಕಡೆಗೆ ನಿನ್ನ ದೇಹವೆಲ್ಲಾ ಟೀಕಣವಾಗಿ ನೀನು ಅಂಗಲಾಚಿಕೊಂಡು, 12 “ಆಯೋ, ನಾನು ಸದುವಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ಅತ್ತಾರ ಮಾಡಿತು, 13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನೆಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! 14 ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡುಗೊ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ. 15 ಸ್ವಂತ ಕೊಳದ ನೀರನ್ನು ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ. 16 ನಿನ್ನ ಒರೆತೆಗಳು ಬಯಲಿನಲ್ಲಿಯೂ, ನಿನ್ನ ಕಾಲುಮೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವವು ಹಿತವೇ? 17 ಅವು ನಿನಗೊಬ್ಬನಿಗೇ ಹರಿಯಲಿ, ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು. 18 ನಿನ್ನ ಬುಗ್ಗೆಯು ದೇವರ ಅಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪಷ್ಠಿಯಲ್ಲಿ ಆನಂದಿಸು. 19 ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಷ್ಟಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು. 20 ಮಗನೇ, ಏಕೆ ಪರಸ್ತ್ರಿಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತೃಪ್ತಗೊಳ್ಳುವುದೇಕೆ? 21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ. 22 ದುಷ್ಟನ ದುಷ್ಟ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಠಗಳೇ ಅವನನ್ನು

ಬಂಧಿಸುವವು. 23 ಸದುವದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

6 ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ, 2 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ಧಾನವು ನಿನ್ನನ್ನು ಹಿಡಿದಿದೆ. 3 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, 4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; 5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ. 6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. 7 ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಲ್ಲಿದ್ದರೂ, 8 ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ರಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು. 9 ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ? 10 “ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ರೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವೆಯಾ? 11 ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. 12 ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ, 13 ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ. 14 ಅವನ ಮನಸ್ಸಿನಲ್ಲಿರುವುದು ದೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗದರ ಬೀಜವನ್ನು ಬಿತ್ತುತ್ತಾನೆ. 15 ಅದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು. 16 ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. 17 ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರೋಷಿಗಳ ರಕ್ತವನ್ನು ಸುರಿಸುವ ಕೈ, 18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, 19 ಅಸತ್ಯಮಾಡುವ ಸುಳ್ಳುಗಾತಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ. 20 ಕಂದಾ, ತಂದೆಯ ಅಪ್ಪೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ. 21 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. 22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು. 23 ಅಜ್ಜಿಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ. 24 ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. 25 ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸಿದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ. 26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರಿಯೇ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳಿ. 27 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ? 28 ಧಗಧಗಿಸುವ ಕಿಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ? 29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. 30 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. 31 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. 32 ವೃಥಾಬಾರಿಯೋ ಕೇವಲ ಬುದ್ಧಿವೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು. 33 ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು

ಎಂದಿಗೂ ಅಳಿಸಲ್ಪಡದು. 34 ಏಕೆಂದರೆ ಮತ್ತರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯತೀರಿಸತಕ್ಕ ದಿನದಲ್ಲಿ ವೃಥಾಬಾರಿಯನ್ನು ಉಳಿಸನು. 35 ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.

7 ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಅಜ್ಜಿಗಳನ್ನು ನಿಧಿಯಂತೆ ಕಾಪಾಡಿಕೋ. 2 ನನ್ನ ಉಪದೇಶವನ್ನು ಕಣ್ಣುಗಡ್ಡೆಯಂತೆ ಪಾಲಿಸು, ನನ್ನ ಅಜ್ಜಿಗಳನ್ನು ಕೈಕೊಂಡು ಬಾಳು. 3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ. 4 ಜ್ಞಾನವನ್ನು “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು “ಪ್ರಿಯೇ” ಎಂದು ಕರೆ. 5 ಅವು ಜಾರಲಿಂದ ಮತ್ತು ಸವಿಮಾತನಾಡುವ ಪರಸ್ತ್ರಿಯಿಂದ ನಿನ್ನನ್ನು ರಕ್ಷಿಸುವವು. 6 ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಕಿ ನೋಡಲು 7 ಅಲ್ಲಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಸನ್ನು ಕಂಡೆನು. 8 ಅವನು ಸಂಜೆಯ ಮೊಬ್ಬಿನಲ್ಲಿ, ಮದ್ಯರಾತ್ರಿಯ ಅಂಧಕಾರದಲ್ಲಿ, 9 ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು. 10 ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. 11 ಇವಳು ಕೂಗಾಟಿದವಳು, ಹಟಿಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ; 12 ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು. 13 ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೊಳಿಸಳಾಗಿ, 14 “ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೀನೆ, ಸಮಾಧಾನ ಯಜ್ಞಶೇಷವು ನನ್ನದ್ದಿದೆ, 15 ಅದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು. 16 ನನ್ನ ಮಂಚದಲ್ಲಿ ಸುಪ್ತಿಯನ್ನೂ, ಐಗುಪ್ತದೇಶದ ನೂಲಿನ ವಿಶಿತ್ತ ವಸ್ತ್ರಗಳನ್ನೂ ಹಾಸಿದ್ದೀನೆ. 17 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೀನೆ. 18 ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ. 19 ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ. 20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು. 21 ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮೃದ್ಧಿಸಿತು. 22 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ, 23 ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. 24 ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿದಿರಿ, ನನ್ನ ಮಾತುಗಳನ್ನು ಅಲಿಸಿರಿ. 25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗಿದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ. 26 ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ. 27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. (Sheol h7585)

8 ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ? 2 ಆಕೆಯು ರಾಜಮಾರ್ಗಗಳ ಮುಖ್ಯಸ್ಥನಾದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ. 3 ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ, 4 “ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ. 5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. 6 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, 7 ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ. 8 ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ. 9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು

ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. 10 ನನ್ನ ಬೋಧನೆಯನ್ನು ಬೆಳಗುತ್ತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿತಲೂ ಉತ್ತಮವೆಂದು ಹೊಂದಿಕೊಳ್ಳಿರಿ. 11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ. 12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ. 13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ. 14 ಸದ್ವೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ. 15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯೀಕರಿಸುವರು. 16 ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು. 17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು. 18 ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತು, ನೀತಿಯೂ ಇರುತ್ತವೆ. 19 ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳಗುತ್ತಲೂ ಅಮೂಲ್ಯವಾಗಿದೆ. 20 ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ. 21 ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೇಡಿಕೆಗಳನ್ನು ತುಂಬಿಸುವೆನು. 22 ಯೆಹೋವನು ತನ್ನ ಸೃಷ್ಟಿಕೃತದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ. 23 ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು. 24 ಜಲನಿಧಿಗಳಾಗಿಲಿ, ನೀರು ತುಂಬಿದ ಬುಗ್ಗೆಗಳಾಗಿಲಿ ಇಲ್ಲದಿರುವಾಗ ನಾನು ಹುಟ್ಟಿದೆನು. 25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, 26 ಭೂಮಿಯ ಮೊದಲನೆಯ ಅಣುರೇಣುನ್ನಾಗಲಿ ನಿರ್ಮಿಸಿದ ಇರುವಾಗ ನಾನು ಹುಟ್ಟಿದೆನು. 27 ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು. 28 ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು. 29 ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, 30 ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಅನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ, 31 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು. 32 ಮಕ್ಕಳೇ, ಈಗ ನನ್ನ ಕಡೆಗೆ ಕಿವಿಯಾಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ. 33 ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ. 34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು. 35 ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು. 36 ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

9 ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. 2 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರೆಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. 3 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. 4 ಆಕೆಯು ಬುದ್ಧಿಹೀನನಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ, 5 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. 6 ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರವೋದಿಸುತ್ತಾಳೆ. 7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವುದು. 8

ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. 9 ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು. 10 ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. 11 ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು. 12 ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ. 13 ಅಜ್ಞಾನವೆಂಬಬಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು. 14 ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ, 15 ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ, 16 “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ, 17 “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ನಿನ್ನವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ. 18 ಆ ಮನೆಯು ಪ್ರೇತ ನಿವಾಸವೆಂದೂ ಅವಳೇ ಅತಿಥಿಗಳು ಆಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

(Sheol h7585)

10 ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ. 2 ಅನ್ಯಾಯದ ಸಂಪತ್ತು ವೃಥಾ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು. 3 ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ. 4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ. 5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಯಲಲ್ಲಿ ತೂಕಡಿಸುವವನು ನಾಚಿಕೆಗೊಳ್ಳುವನು. 6 ಶಿಷ್ಟನ ತಲೆ ಅಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ. 7 ಶಿಷ್ಟರ ಸ್ಮರಣೆಯು ಅಶೀರ್ವಾದಕ್ಕಾಸ್ತದ, ದುಷ್ಟರ ನಾಮವು ನಿರ್ನಾಸಕ್ಕಾಸ್ತದ. 8 ಜ್ಞಾನಹೃದಯನು ಅಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು. 9 ನಿರೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು. 10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು. 11 ಶಿಷ್ಟನ ಬಾಯು ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ. 12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ. 13 ವಿವೇಕಿಯು ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ. 14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶಕ್ಕೆ ಸಮೀಪ. 15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟಿ, ಬಡವನಿಗೆ ಅವನ ಬಡತನವೇ ನಾಶನ. 16 ಶಿಷ್ಟನ ದುಡಿತ ಜೀವಾಸ್ತದ, ದುಷ್ಟನ ಆದಾಯ ಪಾಪಾಸ್ತದ. 17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು. 18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ. 19 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ. 20 ಶಿಷ್ಟರ ನಾಲಿಗೆ ಚೊಕ್ಕ ಬೆಳೆ, ದುಷ್ಟನ ಹೃದಯ ಮೌಲ್ಯವಿಲ್ಲದ್ದು. 21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ. 22 ಯೆಹೋವನ ಅಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು. 23 ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ. 24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು. 25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ. 26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ. 27 ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ. 28 ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ. 29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ. 30 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು. 31 ಶಿಷ್ಟನ ಬಾಯಲ್ಲಿ

ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು. 32 ಶಿಷ್ಯನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

11 ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. 2 ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ. 3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ. 4 ಧನವು ಕೋಪದ ದಿನದಲ್ಲಿ ವೃಥಾ, ಧರ್ಮವು ಮರಣವಿಮೋಚಕ. 5 ನಿರ್ದೋಷಿಯು ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು. 6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು. 7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. 8 ಶಿಷ್ಯನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಆದರಲ್ಲಿ ಬೀಳುವನು. 9 ಧರ್ಮಭುಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಯನು ತಿಳಿವಳಿಕೆಯಿಂದ ಉದ್ಧಾರವಾಗುವನು. 10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. 11 ಯಥಾರ್ಥವಂತರ ಅತಿರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು. 12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು. 13 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು. 14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು. 15 ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ. 16 ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು. 17 ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು. 18 ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿಡುವವನು ಲಾಭವನ್ನು ಪಡೆಯುವನು. 19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ. 20 ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಯಾಸಿಗಳು ಆತನ ದಯೆಗೆ ಪಾತ್ರರು. 21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಯವಂಶಕ್ಕೆ ರಕ್ಷಣೆ. 22 ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಿಗಳಿಗೆ ಸೌಂದರ್ಯವು ಹಾಗೆ. 23 ಸಜ್ಜನರ ಅಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ. 24 ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದಧ್ವನು ಬಿಗಿಹಿಡಿದರೂ ಅವನಿಗೆ ಬಡತನ. 25 ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು. 26 ಧಾನ್ಯವನ್ನು ಬಿಗಿಹಿಡಿಯುವವನು ಮೇಲೆ ಜನರ ಶಾಪ, ಮಾರುವವನು ತಲೆಯ ಮೇಲೆ ಅತಿರ್ವಾದ. 27 ಧರ್ಮಕ್ಕೆ ಅತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ. 28 ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಭರ್ಮಿಯು ಕುಡಿಯ ಹಾಗೆ ಚಿಗುರುವನು. 29 ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು; 30 ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು. 31 ಶಿಷ್ಯನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನು, ಪಾಪಿಯೂ ದಂಡನೆಯನ್ನು ಅನುಭವಿಸುವುದು ಎಂದು ಹೇಳಬೇಕಾಗಿಲ್ಲ.

12 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ಧ್ವೇಷಿಸುತ್ತಾನೆ. 2 ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು. 3 ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಯನು ಯಾವಾಗಲೂ ದೃಢಮೂಲನೇ. 4 ಗುಣವಿತ್ತಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ. 5 ಶಿಷ್ಯರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ. 6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ. 7 ದುರ್ಜನರು

ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು. 8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು. 9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು. 10 ಶಿಷ್ಯನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ. 11 ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವೃಥಾಕಾರ್ಯಾಸಕ್ತನು ಬುದ್ಧಿಹೀನನೇ. 12 ಕೆಡುಕರ ಕೊಳ್ಳಿಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಯರ ಬುಡ ಫಲದಾಯಕ. 13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಯನು ಇಕ್ಕಟ್ಟಿನಿಂದ ಪಾರಾಗುವನು. 14 ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು. 15 ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು. 16 ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು. 17 ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುನಾಡಿಯು ಅಸತ್ಯವನ್ನು ನುಡಿಯುವನು. 18 ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು. 19 ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ. 20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿರೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ. 21 ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು. 22 ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ. 23 ಜಾಣನು ತನ್ನ ಜ್ಞಾನವನ್ನು ಗುಪ್ತವಿಡುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು. 24 ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು. 25 ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು. 26 ಸನ್ಯಾಸಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು. 27 ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಯಾಸಿಗಳಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು. 28 ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.

13 ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕರ್ನೋ ಗದರಿಕೆಯನ್ನು ಕೇಳನು. 2 ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ. 3 ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು. 4 ಸೋಮಾರಿಯು ಆಶೆಯ ವೃಥಾ, ಉದ್ಯೋಗಿಯು ಆತ್ಮಕ್ಕೆ ಪುಟ್ಟಿ. 5 ಶಿಷ್ಯನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಅಸ್ಪದ. 6 ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು. 7 ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ. 8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ. 9 ಶಿಷ್ಯರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು. 10 ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ತಿವಿಗೊಡುವವರೆಲ್ಲ ಜ್ಞಾನ. 11 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು. 12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೊಡಿದ ಇಷ್ಟಾರ್ಥವು ಜೀವವೃಕ್ಷವು. 13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಅಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು. 14 ಜ್ಞಾನಿಯ ಬೋಧನ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು. 15 ಸುಬುದ್ಧಿಯು ದಯಾಸ್ತದವು, ದ್ರೋಹಿಯು ಮಾರ್ಗವು ನಾಶಕರ. 16 ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು. 17 ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು

ಕ್ಷೇಮದಾಯಕನು. 18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರೆಯನ್ನು ಗಮನಿಸುವವನಿಗೆ ಮಾನ. 19 ಇಷ್ಟಸ್ಥಿತಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ. 20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಬಡನಾಡಿ ಸಂಕಟಪಡುವನು. 21 ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು. 22 ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು. 23 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು. 24 ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ. 25 ಶಿಷ್ಯನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.

14 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು. 2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. 3 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. 4 ಎತ್ತುಗಳೆಲ್ಲರಿಗೂ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು. 5 ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. 6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು. 7 ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ. 8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ. 9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರು) ದಯೆಯಿರುವುದು. 10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವುದು, ಅವನ ಅನಂದದಲ್ಲಿಯೂ ಬೇರೆಯವರು ಪಾಲುರಾರಾಗುವುದಿಲ್ಲ. 11 ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ. 12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ. 13 ನಗುವವನಿಗೂ ಮನೋವೃಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ. 14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಯನು ತನ್ನಲ್ಲಿ ತಾನೇ ತೃಪ್ತನಾಗುವನು. 15 ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. 16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. 17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು. 18 ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ತಿರೀಟಿ. 19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು. 20 ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು. 21 ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು. 22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸ್ವರ್ತುಗಳಿಗೆ ಪಾತ್ರರು. 23 ಶ್ರಮೆಯಿಂದ ಸಮೃದ್ಧಿ ಹರಟೆಯಿಂದ ಕೊರತೆ. 24 ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ. 25 ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ. 26 ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು. 27 ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ. 28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ. 29 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ದ್ವಜವಾಗಿ ಎತ್ತುವನು. 30 ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು. 31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀಗೆಯೆಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. 32

ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಯನು ಮರಣಕಾಲದಲ್ಲಿಯೂ ಆಶ್ರಯಹೊಂದುವನು. 33 ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು. 34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. 35 ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.

15 ಮೃದುವಾದ ಪ್ರತ್ಯುತ್ತರವು ಸಿಟ್ಟಿನಾರಿಸುವುದು, ಬಿರುನುಡಿಯು ಸಿಟ್ಟಿನೇರಿಸುವುದು. 2 ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು. 3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು. 4 ಸಂತ್ಯಸುವ ನಾಲಿಗೆ ಜೀವವೃಕ್ಷವು, ಬಲತ್ಯರಿಸುವ ನಾಲಿಗೆ ಮನಮುರಿಯುವುದು. 5 ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರೆಯನ್ನು ಗಮನಿಸುವವನು ಜಾಣನು. 6 ಶಿಷ್ಯನ ಮನೆಯಲ್ಲಿ ದೊಡ್ಡ ನಿದ್ರೆ, ದುಷ್ಟನ ಅದಾಯವು ನಷ್ಟಕ್ಕೆ ದಾರಿ. 7 ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ. 8 ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ. 9 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಸಕ್ತನು ಆತನಿಗೆ ಪ್ರಿಯ. 10 ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಕ್ಷೇಪ, ಗದರೆಯನ್ನು ಕೇಳದವನಿಗೆ ಸಾವು. 11 ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol h7585) 12 ಧರ್ಮನಿಂದಕನು ಗದರೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು. 13 ಹರ್ಷ ಹೃದಯದಿಂದ ಹಸನ್ಮುಖ, ಮನೋವೃಥೆಯಿಂದ ಅತ್ಯಭಂಗ. 14 ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು. 15 ದಿನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ. 16 ಕಳವಳದಿಂದ ಕೂಡಿದ ಬಹುದರನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ದರವೇ ಲೇಸು. 17 ದ್ವೇಷವಿರುವಲ್ಲಿ ಮೃತ್ಯುನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ. 18 ಕೋಪಿಷ್ಠನು ವ್ಯಾಜವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು. 19 ಸೋಮಾರಿಯು ಮಾರ್ಗ ಮುಳ್ಳುಬೇಲೆ, ಯಥಾರ್ಥವಂತನ ಮಾರ್ಗ ರಾಜಮಾರ್ಗ. 20 ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು. 21 ಬುದ್ಧಿಹೀನನು ಮೂರ್ಖತನದಲ್ಲಿ ಅನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು. 22 ಆಲೋಚನೆ ಹೇಳುವವನಿಲ್ಲದೆ ಉದ್ದೇಶಗಳು ನೆರವೇರುವವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು. 23 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ! 24 ಜೀವದ ಮಾರ್ಗವು ವಿವೇಕಿಯನ್ನು ಮೇಲೆತ್ತಿತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol h7585) 25 ಯೆಹೋವನು ಗರ್ವಿಷ್ಠನ ಮನೆಯನ್ನು ಕಡೆಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು. 26 ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ. 27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು. 28 ಶಿಷ್ಯನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ. 29 ಯೆಹೋವನು ಮುಷ್ಕರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರು. 30 ಹಸನ್ಮುಖ ಹೃದಯಕ್ಕೆ ಅನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ. 31 ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು. 32 ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು. 33 ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.

16 ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು. 2 ಮನುಷ್ಯನ ನಡತೆಯೆಲ್ಲಾ

ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು. 3 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು. 4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ. 5 ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ. 6 ಕೃಪಾಸತ್ಯಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ. 7 ಯೆಹೋವನು ಬಿಜ್ಜನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು. 8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು. 9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಅರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು. 10 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯೋರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. 11 ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕರಲ್ಲಗಳೆಲ್ಲಾ ಆತನ ಕೈಕೆಲಸವೇ. 12 ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು. 13 ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು. 14 ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು. 15 ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು. 16 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು. 17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು. 18 ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು. 19 ಸೊಕ್ಕಿನವರ ಸಂಗಡ ಸೂರಿಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈವದಿಂದಿರುವುದು ವಾಸಿ. 20 ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸೆಪಡುವವನು ಭಾಗ್ಯವಂತನು. 21 ಜ್ಞಾನಹೃದಯರಿಗೆ ಜಾಣರೇ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು. 22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ. 23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. 24 ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುವಿಗೆ ಕ್ಷೇಮ. 25 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣವಾರ್ಗವೇ. 26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ನಾಯಿ; ಅವನನ್ನು ಒತ್ತಾಯ ಮಾಡುವುದು. 27 ನೀಚನು ಕೇಡಿನ ಗುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ. 28 ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಆಗಲಿಸುತ್ತಾನೆ. 29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು. 30 ಕಣ್ಣನ್ನು ಮುಚ್ಚಿಕೊಳ್ಳುವವನು ಕುಯ್ಯತೆಯನ್ನು ಕಲಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು. 31 ನೆರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು. 32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ. 33 ಮಡಲಿನಲ್ಲಿ ಚೀಲು ಹಾಕಬಹುದು, ಅದರ ತೀರ್ಪು ಯೆಹೋವನದೇ.

17 ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು. 2 ಜಾಣನಾದ ಆಳು ಮಾನಕಳದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು. 3 ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ. 4 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. 5 ಬಡವರನ್ನು ಹಾಸ್ಯಮಾಡುವವನು ಸ್ವಸ್ಥಿಕರ್ತನನ್ನೇ ಹೀಗೆಯೆಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

6 ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದತಾಯಿಗಳು ಮಕ್ಕಳಿಗೆ ಭೂಷಣ. 7 ಉತ್ತಮವಾದ ಮಾತು ಮೂರ್ಖನಿಗೆ ಆಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಆಯುಕ್ತ. 8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ. 9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. 10 ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. 11 ದುರಾಶ್ವನಿಗೆ ದಂಗೆಯ ಮೇಲೆಯೇ ಮನಸ್ಸು, ಕೂರದೂತನು ಅವನನ್ನು ಆಕ್ರಮಿಸುವನು. 12 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. 13 ಉಪಕಾರಕ್ಕೆ ಅಪಕಾರಮಾಡುವವನು ಮನೆಗೆ ಕೇಡು ತಪ್ಪದು. 14 ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೀರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು. 15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನವನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು. 16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ. 17 ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಅಪತ್ತಿನಲ್ಲಿ ಸಾರ್ಥಕ. 18 ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ. 19 ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು. 20 ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು. 21 ಮೂರ್ಖನನ್ನು ಹೆತ್ತವರಿಗೆ ವೃಥೆ, ಮೂರ್ಖನ ತಂದೆಗೆ ವ್ಯಸನ. 22 ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ. 23 ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು. 24 ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. 25 ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ. 26 ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಾತ್ಮನಿಗೆ ಪೆಟ್ಟು ಅಧರ್ಮ. 27 ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ. 28 ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯಂತಲೂ ಅನ್ನಿಸಿಕೊಳ್ಳುವನು.

18 ಜನರಲ್ಲಿ ಸೇರದವನು ಸ್ನೇಹಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. 2 ಮೂಢನಿಗೆ ವಿವೇಕವು ಅನಿಷ್ಟ, ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಷ್ಟ. 3 ದುರಾಚಾರವಿದ್ದಲ್ಲಿ ತಾತ್ಕಾರ; ಅವಮಾನವಿದ್ದಲ್ಲಿ ದಿಕ್ಕಾರ. 4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ. 5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ. 6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿದ್ದುವುದಕ್ಕೆ ಕೂಗಿಕೊಳ್ಳುತ್ತದೆ. 7 ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ. 8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೆ ಇಳಿಯುವವು. 9 ಕೆಲಸಗಳನ್ನು ಕೆಡುಕನಿಗೆ ತಮ್ಮ. 10 ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು. 11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ. 12 ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ. 13 ಗಮನಿಸಿದರೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು. 14 ಆತ್ಮವು ವ್ಯಾಧಿಯನ್ನು ಸಹಿಸಬಲ್ಲದ್ದು, ಆತ್ಮವೇ ನೊಂದರೆ ಸಹಿಸುವವರು ಯಾರು? 15 ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು. 16 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ. 17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು. 18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ವಯಗಳ ವಿವೇಚನೆಯೂ ಆಗುವುದು. 19 ಬಲವಾದ

ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ. ಕೋಟಿಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ. 20 ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು. 21 ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು, 22 ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ. 23 ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು. 24 ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

19 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ. 2 ತಿಳಿವಳಿಕೆಯಿಲ್ಲದ ಕೋರುವುದು ಯುಕ್ತವಲ್ಲ, ದುಡ್ಡುಕವ ಕಾಲು ದಾರಿತಪ್ಪುವುದು. 3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು. 4 ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು. 5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾದುವವನು ತಪ್ಪಿಸಿಕೊಳ್ಳನು. 6 ಉದಾರಿಯು ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ. 7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು. 8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು. 9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾದುವವನು ಹಾಳಾಗುವನು. 10 ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ. 11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ. 12 ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬಿನ. 13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳಮಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ. 14 ಮನೆಮಾರು, ಅಸ್ತಿಪಾಸ್ತಿಯ ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ. 15 ಮೈಗಳ್ಳನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೆ ಒಳ್ಳುವನು. 16 ಅಜ್ಞೆಯನ್ನು ಪಾಲಿಸುವವನು ಅತ್ಯವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು. 17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು. 18 ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ, 19 ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು. 20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ. 21 ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು. 22 ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಕೆಯಾಗಿದೆ, ಬಡವನಾಗಿರುವುದು ಉತ್ತಮ. 23 ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು. 24 ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರದು. 25 ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು. 26 ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು. 27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು. 28 ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದೋಹವನ್ನು ಅತುರದಿಂದ

ನುಂಗುವುದು. 29 ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

20 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ. 2 ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕಣಕುವವನು ತನಗೇ ಕೆಡುಕುಮಾಡಿಕೊಳ್ಳುವನು. 3 ವ್ಯಾಜಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ. 4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗಿಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು? 5 ಮನುಷ್ಯನ ಹೃದಯಸಂಕಲ್ಪವು ಅಳವಾದ ಬಾವಿಯ ನೀರು. ಅದರೆ ವಿವೇಕಿಯು ಅದನ್ನು ಸೇದಬಲ್ಲನು. 6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು? 7 ಸದ್ಭರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು. 8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೊರವನು. 9 "ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ" ಎಂದು ಯಾರು ಹೇಳಬಲ್ಲರು? 10 ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ. 11 ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು. 12 ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ. 13 ನಿಂದಾರತನಾಗಿರಬೇಡ! ಬಡವನಾದೀಯ, ಕಣ್ಣು ತೆರೆ! ಅಹಾರದಿಂದ ತೃಪ್ತಿಗೊಳ್ಳುವಿ. 14 ಕೊಳ್ಳುವವನು, "ಚೆನ್ನಾಗಿಲ್ಲ, ಚೆನ್ನಾಗಿಲ್ಲ" ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ. 15 ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ. 16 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬನಿಗೆ ಹೊಣೆಯಾದವನನ್ನೇ ಒತ್ತಿ ಮಾಡಿಕೋ. 17 ಮೋಸದಿಂದ ಸಿಕ್ಕಿದ ಅಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು. 18 ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು. 19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಅದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ. 20 ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮದ್ಯರಾತ್ರಿಯ ಅಂಧಕಾರದಲ್ಲಿ ಅರಿಹೋಗುವುದು. 21 ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು. 22 ಕೇಡಿಗೆ ಮುಯ್ಯತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಅತನೇ ನಿನ್ನನ್ನು ಉದ್ಧರಿಸುವನು. 23 ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ. 24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು? 25 "ಇದು ದೇವರಿಗಾಗಿ" ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತುಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಳಿಸಿ, ಅವರನ್ನು ತೊಂದರೆಗೊಳಿಸುವುದು. 26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೊಂದರೆಗೊಳಿಸುವನು. 27 ಮನುಷ್ಯನ ಅತ್ಯವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ತೋರಿಸುತ್ತದೆ. 28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ. 29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. 30 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೋರಿಸುವುದು, ಏಟುಗಳು ಅಂತರಂಗವನ್ನು ಶುದ್ಧಮಾಡುವುದು.

21 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಅತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ. 2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು. 3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. 4 ಗರ್ವದ ದೃಷ್ಟಿ, ಕೊಬ್ಬಿದ ಹೃದಯ,

ದುಷ್ಟರ ಭಾಗ್ಯ ಇವು ಧರ್ಮವಿರುದ್ಧ. 5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗಲ್ಲ ಕೊರತೆಯೇ. 6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುವಾಶದಂತೆ ನಾಶಕರ. 7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು. 8 ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ. 9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. 10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯತೋರಿಸನು. 11 ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನು ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. 12 ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡೆವೆ ಅವರನ್ನು ಕೇಡಿಗೆ ತಳ್ಳುವನು. 13 ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. 14 ರುಪ್ತ ಬಹುಮಾನವು ಕೋಪವನ್ನೂರಿರುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು. 15 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು. 16 ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ. 17 ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಅಶಿಸುವವನು ನಿರ್ಭಾಗ್ಯನಾಗುವನು. 18 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದೋಹಿಯೂ ದಂಡನೆಗೆ ಈಡಾಗುವರು. 19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು. 20 ಜ್ಞಾನಿಯ ನಿವಾಸದಲ್ಲಿ ಎಷ್ಟೆಯ ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು. 21 ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು. 22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡೆವೆ ಹಾಕುವನು. 23 ತನ್ನ ಬಾಯನ್ನೂ ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು. 24 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿಂದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು. 25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು. 26 ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಅಶಿಸುತ್ತಲೇ ಇರುವನು. 27 ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ. 28 ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನು ಸಾಕ್ಷಿಯು ಕಾಶ್ವವಾಗುವುದು. 29 ದುಷ್ಟನು ಮುಖದಲ್ಲಿ ಲಜೆಯಿಲ್ಲ, ಸತ್ಯವಾದವನು ತನ್ನ ನಡತೆಯನ್ನು ಸರಿದಪಿಸಿಕೊಳ್ಳುತ್ತಿರುವನು. 30 ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನದುರಿಗೆ ನಿಲ್ಲುವುದಿಲ್ಲ. 31 ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.

22 ಬಹುದನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಯತೀರ್ಪು ಅಮೂಲ್ಯ. 2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು. 3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. 4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ. 5 ವಕ್ರಬುದ್ಧಿಯುಳ್ಳವನು ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು. 6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು. 7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ. 8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು. 9 ದಯಾಧೃಷ್ಟಿಯವನು ಅಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ. 10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು

ತೀರಿ ಅವಮಾನವು ಇಲ್ಲವಾಗುವುದು. 11 ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು. 12 ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು. 13 “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದಿತ್ತು” ಎಂಬುದು ಸೋಮಾರಿಯ ನೆವ. 14 ಜಾರಸ್ತ್ರಿಯ ಬಾಯು ಅಳಿವಾದ ಹಳ್ಳ, ಯೆಹೋವನಿಗೆ ಸಿಟ್ಟಿನೈದ್ದಿಸಿದವನು ಅದರಲ್ಲಿ ಬೀಳುವನು. 15 ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು. 16 ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ. 17 ಕಿವಿಗೊಟ್ಟ ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು. 18 ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ. 19 ನೀನು ಯೆಹೋವನಲ್ಲಿ ಭರವಸೆವಿಡಬೇಕೆಂದು, ಅವುಗಳನ್ನು ಈ ದಿನ ನಿನಗೆ ತಿಳಿಯಪಡಿಸಿದ್ದೇನೆ. 20 ಸತ್ಯವಚನಗಳು ಎಷ್ಟೋ ಯುಧಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆಮಾಡುವಂತೆ, 21 ಸತ್ಯ ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲ. 22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ. 23 ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು. 24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. 25 ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ. 26 ಮಾತುಕೊಟ್ಟ ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ, 27 ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾನಿಗೆಯನ್ನು ಕಿತ್ತುಹಾಕುವುದು ಬೇಕೇ? 28 ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ. 29 ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

23 ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. 2 ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ. 3 ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ. 4 ದುಡ್ಡಿನಾಲೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ. 5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. 6 ಲೋಭಿಯು ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ. 7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. 8 ನೀನು ತಿಂದ ತುತ್ತುನ್ನು ಕಕ್ಕಿಬಿಡುವು, ನಿನ್ನ ಸವಿಮಾತುಗಳು ವೃಥಾ. 9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. 10 ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ. 11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. 12 ಉಪೇಶ್ವರವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು. 13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಣಿಗೆ ಸಾಯನು. 14 ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. (Sheol h7585) 15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು. 16 ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು. 17 ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುವೆಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು. 18 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. 19 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ

ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು. 20 ಕುಡುಕರಲ್ಲಿಯೂ, ಅತಿಮಾನುಸಭಕ್ತರಲ್ಲಿಯೂ ಸೇರಿದರು. 21 ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿವ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು. 22 ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. 23 ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಅಧರ್ಮಿಗ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಕೊಂಡುಕೋ, ಮಾರಿ ಬಿಡಬೇಡ. 24 ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಅನಂದಿಸುವನು. 25 ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಅನಂದಪಡಲಿ. 26 ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಅನಂದಿಸಲಿ. 27 ಸೂಳಿಯು ಅಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. 28 ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದೋಹಿಗಳನ್ನು ಹೆಚ್ಚಿಸುತ್ತಾಳೆ. 29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮನುಮನೆ ಗಾಯಪಡುತ್ತಾರೆ? ಕೆಂಪೇರಿಂದ ಕಣ್ಣುಳ್ಳವರು ಯಾರು? 30 ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ. 31 ಪಾತ್ರೆಯಲ್ಲಿ ಕೆಂಪೆಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೇಲೆ ಇಳಿದುಹೋಗಿ 32 ಅಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ. 33 ನಿನ್ನ ಕಣ್ಣು ಇಲ್ಲದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. 34 ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ. 35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಿಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

24 ಕೆಟ್ಟವರನ್ನು ನೋಡಿ ಹೊಟ್ಟೆತಿಚ್ಚುವವರೇ, ಅವರ ಸಹವಾಸವನ್ನು ಬಯಸಬೇಡ. 2 ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು. 3 ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ, 4 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ ತಿಳಿವಳಿಕೆಯೇ ಉಪಕರಣ. 5 ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ. 6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು. 7 ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು. 8 ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು. 9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ. 10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ. 11 ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು. 12 “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ? 13 ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು. 14 ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೊಂಡು, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. 15 ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ. 16 ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು. 17 ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿವರ ನಿನ್ನ ಹೃದಯವು ಹಡಗಿನದಿರಲಿ. 18 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು. 19 ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆತಿಚ್ಚುವವರಾದಿರು. 20 ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು. 21 ಮಗನೇ,

ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ. 22 ಅವರಿಬ್ಬರು ವಿಧಿಸುವ ವಿಷತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು? 23 ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ. 24 ಯಾವನು ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು. 27 ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಅಮೇಲೆ ನಿನ್ನ ಮನೆಯನ್ನು ಕಟ್ಟು. 28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ. 29 “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುದ್ರೆಯಿರಿಸುವೆನು” ಅಂದಕೊಳ್ಳಬೇಡ. 30 ಸೋಮಾರಿಯು ಹೊಲದ ಮೇಲೆಯೂ, ಬುದ್ಧಿಜೀವನದ ದ್ರಾಕ್ಷಿಯು ತೋಟದ ಮೇಲೆಯೂ ಹಾದು ಹೋದನು. 31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು. 32 ಅಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು. 33 ಇನ್ನು ಸ್ವಲ್ಪ ನಿದ್ರೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ರೆಗಾಗಿ ಕೈಮುದುರಿಕೊಳ್ಳುವೆ ಅಂದಕೊಳ್ಳುವಿಯಾ? 34 ಬಡತನವು ದಾರಿಗಳನ್ನ ಹಾಗೂ, ಕೊರತೆಯು ಪಂಜುಗಳನ್ನಂತೆಯೂ ನಿನ್ನ ಮೇಲೆ ಬೀಳುವವು.

25 ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಝ್ಕಿಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು. 2 ವಿಷಯವನ್ನು ರಹಸ್ಯವಾಗಿಸುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ. 3 ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ. 4 ಬೆಳ್ಳಿಯಿಂದ ಕಲ್ಪವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು. 5 ರಾಜನ ಸಮೃದ್ಧಿಯಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು. 6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ. 7 ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು. 8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೊ. 9 ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ. 10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು. 11 ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ. 12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುದುವಿಗೂ, ಅಪರಂಜಿಯ ಅಭರಣಕ್ಕೂ ಸಮಾನ. 13 ಮಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಅಪ್ಪದೂತನು ಹಾಗೆಯೇ ಹಿತ. 14 ಬರೀ ಗಾಳಿಯು ಮೋಡಗಳು ಹೋಗಿ, ದಾನಕೊಡುತ್ತೇನೆಂದು ಸುಳ್ಳಾಗಿ ಬಂಬಮಾಡುವವನೂ ಹಾಗೆಯೇ. 15 ದೀರ್ಘಕಾಲತೀರಿಂದ ಪ್ರಭುವನ್ನೂ ಸಮೃದ್ಧಪಡಿಸಬಹುದು, ಮೃದುವಚನವು ಎಲುವನ್ನು ಮುರಿಯುವುದು. 16 ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬು ಅಂದರೆ ಕಾರಿಬಿಟ್ಟೇಯೇ. 17 ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. 18 ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ. 19 ಕಷ್ಟಕಾಲದಲ್ಲಿ ದ್ರೋಹಿಯಲ್ಲಿದ್ದು ನಂಬಿಕೆಯು, ಮುರುಕುಹಲ್ಲು ಮತ್ತು ಜಾರುವ ಕಾಲು. 20 ಮನುಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ಯಂತೆ. 21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, 22 ಹೀಗೆ ಅವನ ತಲೆಯು

ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು. 23 ಉತ್ತರದ ಗಾಳಿ ಮಳೆ ಬರಮಾಡುವುದು, ಬಾಡಿಯ ನಾಲಿಗೆ ಕೋಪದ ಮುಖ ಮಾಡುವುದು. 24 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. 25 ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. 26 ದುಷ್ಟರಿಂದ ಸೋತ ಶಿಷ್ಯನು, ಹಾಳು ಬಾವಿ ಮತ್ತು ತುಳಿದಾಡಿದ ಒರತ. 27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ತಂತ್ರಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ. 28 ಅತ್ಯವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಕಾಳೂರಿಗೆ ಸಮಾನ.

26 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವ ಹಾಗೆ ಸರಿಯಲ್ಲ. 2 ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು. 3 ಕುರುರಗೆ ಚಬುಕು, ಕತ್ತಿಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ. 4 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದಿಯೆ. 5 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು. 6 ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವವನು. 7 ಮೂಢನ ಬಾಯಿಯು ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು. 8 ಮೂಢನಿಗೆ ಕೊಡುವ ಮಾನವು, ಕವಣಿಯಲ್ಲಿಟ್ಟ ಕಲ್ಲಿನ ಹಾಗೆ. 9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ. 10 ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾವಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ. 11 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು. 12 ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಧವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು. 13 “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ. 14 ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು. 15 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಅಯಾಸಗೊಳ್ಳುತ್ತಾನೆ. 16 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು. 17 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ. 18 ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದಿರಲ್ಲಾ” ಎನ್ನುವವನು, 19 ಕೊಳ್ಳಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ. 20 ಕಟ್ಟಿಗೆಯಲ್ಲಿದ್ದರೆ ಬೆಂಕಿ ಅರುವುದು, ಬಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು. 21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗೆ. 22 ಬಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೆ ಇಳಿಯುವವು. 23 ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ. 24 ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬಿರಿ ಮೋಸವನ್ನು ಇಟ್ಟುಕೊಂಡಿದ್ದಾನೆ. 25 ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು. 26 ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೆಳೆಲಾಗುವುದು. 27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು. 28 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.

27 ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. 2 ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು

ಹೊಗಳಿದರೆ ಹೊಗಳಲಿ, ಅತ್ಯಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ. 3 ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ. 4 ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ತರಕ್ಕೆ ಎದುರಾಗಿ ಯಾರು ನಿಂತಾರು? 5 ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು. 6 ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ. 7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯಲ್ಲಾ ಸಿಹಿ. 8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ. 9 ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ. 10 ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಅಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು. 11 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು. 12 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. 13 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬನಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ. 14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು. 15 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ. 16 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ, ಜಿಡ್ಡಿನ ವಸ್ತ್ರವನ್ನು ಹಿಡಿಯುವುದು. 17 ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು. 18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು. 19 ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ. 20 ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. (Sheol h7585) 21 ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ. 22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒಸಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗುವ. 23 ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು. 24 ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ? 25 ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು. 26 ಕುರಿಗಳಿಂದ ನಿನಗೆ ಉಡುಪಾಗುವುದು, ಅಡುಗಳಿಂದ ಹೊಲದ ಕ್ರಯ ಹೆಚ್ಚುವುದು. 27 ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯಿಗೆ ಜೀವನವಾಗುವುದು.

28 ಹಿಂದಟ್ಟಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಯನು ಸಿಂಹದಂತೆ ಧೈರ್ಯದಿಂದಿರುವನು. 2 ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು. 3 ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳು ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ. 4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು. 5 ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು. 6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. 7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು

ತಂದೆಯ ಮಾನವನ್ನು ಕಳೆಯುವನು. 8 ಬಡ್ತಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಅಸ್ತಿಯು ಬಡವರಲ್ಲಿ ಕನಿಶಕಪಡುವವನ ಪಾಲಾಗುವುದು. 9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ. 10 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು. 11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು. 12 ಶಿಷ್ಯರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಕರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು. 13 ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. 14 ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು. 15 ಬಡವರಾದ ಪ್ರಜೆಗಳನ್ನು ಅಳುವ ಬಡವರಾದವನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ. 16 ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಷಿಕೊಳ್ಳದವನು ದೀರ್ಘಾಯುಷ್ಯನು. 17 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಒಡುವನು, ಅವನನ್ನು ಯಾರೂ ತಡೆಯಬಾರದು. 18 ಸನ್ಯಾಸಿಗಳ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು. 19 ದುಡಿದು ಹೊಲಗಳೆಯುವವನಿಗೆ ಹೊಟ್ಟೆ ತುಂಬಾ ಅನ್ನ ವೃಥಾ ಕಾಯಾರ್ಸಕ್ಕನಿಗೆ ಹೊಟ್ಟೆತುಂಬಾ ಬಡತನ. 20 ನಂಬಿಗರನ್ನು ಅಶೀರ್ವಾದಪೂರ್ಣನಾಗುವನು, ಧನವಂತನಾಗಲು ಅತುರಪಡುವವನು ದಂಡನೆಯನ್ನು ಹೊಂದದೆ ಇರನು. 21 ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದೋಹಮಾಡುವುದುಂಟು. 22 ಲೋಭಿಯು ಅಸ್ತಿಯನ್ನು ಗಳಿಸಲು ಅತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು. 23 ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪ್ರಾತುನಾಗುವನು. 24 ದೋಷವಲ್ಲದೆ ತಾಯಿತಂದೆಗಳ ಧನವನ್ನು ಕದಿಯುವವನು, ಕಡುಕನಿಗೆ ಜೊತೆಗಾರನು. 25 ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸೆವಿಡುವವನು ಪುಷ್ಕನಾಗುವನು. 26 ತನ್ನಲ್ಲೇ ಭರವಸೆವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. 27 ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು. 28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಯರು ವೃದ್ಧಿಯಾಗುವರು.

29 ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಘಕ್ತನೆ ಮುರಿದು ಬೀಳುವನು. 2 ಶಿಷ್ಯರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಅಲ್ಪಿಕೆ ಜನರಿಗೆ ನರಳಾಟ. 3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಅಸ್ತಿಯನ್ನು ಹಾಳುಮಾಡಿಕೊಳ್ಳುವನು. 4 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು. 5 ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಅಡುವವನು, ಅವನ ಹೆಜ್ಜೆಗೆ ಅಡಿಯನ್ನೊಡ್ಡುವನು. 6 ಕೆಟ್ಟವನು ದುರ್ಮಾರ್ಗದಲ್ಲಿ ಉರುಲಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷವನ್ನಿಟ್ಟುಕೊಳ್ಳುವನು. 7 ಶಿಷ್ಯನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಕರಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ. 8 ಧರ್ಮದಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಂಗಿಯನ್ನು ಅರಿಸುವರು. 9 ಮೂರ್ಖನ ಸಂಗಡ ಜ್ಞಾನಿಯು ವ್ಯಾಜವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ. 10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು. 11 ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು. 12 ಸುಳ್ಳಿಗೆ ಕಿವಿಗೊಡುವ ಅಧಿಪತಿಯು ಸೇವಕರೆಲ್ಲಾ ದುಷ್ಟರೇ. 13 ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ,

ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು. 14 ಬಡವರನ್ನು ನ್ಯಾಯವಾಗಿ ಅಲ್ಪಿಕೆ ಮಾಡುವ ರಾಜನು ಸಿಂಹಾಸನವು ಶಾಶ್ವತವು. 15 ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟು ಹುಡುಗನು ತಾಯಿಯ ಮಾನವನ್ನು ಕಳೆಯುವನು. 16 ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಯರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು. 17 ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮಿಷ್ಣುನ್ನವಾಗುವನು. 18 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. 19 ಅಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು. 20 ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು. 21 ಅಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು. 22 ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧವಿರುವ ದೋಷಭರಿತನು. 23 ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನವನಸುಳ್ಳವನು ಮಾನವನ್ನು ಪಡೆಯುವನು. 24 ಕಳ್ಳನೊಂದಿಗೆ ಪಾಲಾಗರನಾದವನು ತನಗೆ ತಾನೇ ಶತ್ರು, ಅಣಿಯಿಡುವುದನ್ನು ಕೇಳಿದರೂ ಸುಮ್ಮನಿರುವನು. 25 ಮನುಷ್ಯನ ಭಯ ಉರುಲು, ಯೆಹೋವನ ಭರವಸೆ ಉದ್ಧಾರ. 26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು. 27 ಶಿಷ್ಯರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಕರಿಗೆ ಸರಳಮಾರ್ಗಿಯು ಅಸಹ್ಯನು.

30 ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. 2 ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ. 3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ. 4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಯಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು. 5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. 6 ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳಾಗರನೆಂದು ತೋರಿಬಂದೀಯೆ. 7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು. 8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. 9 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು. 10 ಅಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು. 11 ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು. 12 ತಮ್ಮ ಕೊಳೆಯನ್ನು ತೊಳೆಕೊಳ್ಳದೆ ತಾವೇ ಶುದ್ಧರಾದರು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು. 13 ಕಣ್ಣಾರಪ್ಪಗಳನ್ನಿತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು. 14 ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು. 15 ಕೊಡು, ಕೊಡು ಅನ್ನುವ ಎರಡು ಹೆಜ್ಜು ಮಕ್ಕಳು ಜಿಗಣೆಗೆ ಉಂಟು. ತೃಪ್ತಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು. 16 ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಪಡದ ಭೂಮಿ, ಸಾಕಾಯಿತೆಂದು ಹೇಳದ

ಬೆಂಕಿ, ಇವೇ. (Sheol h7585) 17 ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು. 18 ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರನು; 19 ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ. 20 ಜಾರಕ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು. 21 ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು. 22 ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು, 23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ. 24 ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು. 25 ಇರುವೆಗಳು ದುರ್ಬಲಜಾತಿಯವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು. 26 ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. 27 ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು. 28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು. 29 ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು. 30 ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ, 31 ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ. 32 ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯುಟ್ಟುಕೋ. 33 ಹಾಲು ಕಡೆಯುವುದರಿಂದ ಬೆಣ್ಣೆ ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.

31 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು, 2 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ? 3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ. 4 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. 5 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು. 6 ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವೃಥೆಪಡುವವನಿಗೂ ಕೊಟ್ಟರೆ ಕೊಡು. 7 ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ. 8 ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ. 9 ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು. 10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು. 11 ಪತಿಯ ಹೃದಯವು ಆಕೆಯಲ್ಲಿ ಭರವಸೆವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು. 12 ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು. 13 ಉಣ್ಣೆಯನ್ನೂ, ಸೇಬನ್ನೂ ಹುಡುಕಿ ತಂದು, ಕೈಕೆಲಸವನ್ನು ಅಸಕ್ತಿಯಿಂದ ಮಾಡುವಳು. 14 ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು. 15 ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು. 16 ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು. 17 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು. 18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯು ದೀಪವು ರಾತ್ರಿಯಲ್ಲೆಲ್ಲಾ ಆರದು. 19 ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು. 20 ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು. 21 ಮನೆಯವರೆಲ್ಲರಿಗೂ ಸಕಲಾತಿಯನ್ನು

ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. 22 ತನಗಾಗಿ ರತ್ನಗಂಬಳಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ. 23 ಆಕೆಯು ಪತಿಯು ನ್ಯಾಯಸ್ಥಾನದಲ್ಲಿ ದೇಶದ ಹಿರಿಯರ ಮದ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು. 24 ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು. 25 ಬಲವನ್ನು ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. 26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. 27 ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು. 28 ಸೋಮಾರಿತನದ ಅನ್ವವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. 29 ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು. 30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯುಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. 31 ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.

ಪ್ರಸ

1 ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು. 2 ಪ್ರಸಂಗಿಯು ಹೀಗೆ ಹೇಳುತ್ತಾನೆ. “ವೃಥಾವೇ ವೃಥಾ, ವೃಥಾವೇ ವೃಥಾ, ಸಮಸ್ತವೂ ವೃಥಾ. 3 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು? 4 ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು. 5 ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅಪಸರವಾಗಿ ಹಿಂತಿರುಗಿ ಹೋಗುತ್ತಾನೆ. 6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತುತೆಯ ಪ್ರಕಾರ ಹಿಂದಿರುಗುತ್ತದೆ. 7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ. 8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು. 9 ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ. 10 “ನೋಡು, ಇದು ಹೊಸದಂ” ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು ಪುರಾತನ ಕಾಲದಿಂದ ಇದ್ದದ್ದೇ. 11 ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.” 12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು. 13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ. 14 ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವೃಥಾ. 15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಆಸಾಧ್ಯ! 16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು. 17 ಆಗ ಜ್ಞಾನವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು. 18 ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವೃಥೆ ಇದೆ.

2 ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವೃಥಾವೇ. 2 “ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು. 3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು. 4 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟೆನು. 5 ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು. 6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು. 7 ಗಂಡು ಮತ್ತು ಹೆಣ್ಣುಗಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು.

ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು. 8 ನಾನು ಬೆಳಿಬಿಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯದಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು. 9 ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. 10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸಿದೆ ಬಿಡಲಿಲ್ಲ, ಯಾವ ಸಂತೋಷವನ್ನೂ ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ. 11 ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ ನಾನು ಪಟ್ಟಿ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವೃಥಾವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ. 12 ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬರಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. 13 ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು. 14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು. 15 ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಅಂದಾ ವೃಥಾವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. 16 ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು. 17 ಲೋಕ ವ್ಯವಹಾರವು ಕೆಟ್ಟಿದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವೃಥಾ. 18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟಿ ಪ್ರಯಾಸಕ್ಕೆ ಬೇಸರಗೊಂಡೆನು. 19 ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ಮೆಚ್ಚುಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವೃಥಾವೇ. 20 ಹೀಗಿರುವ ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು. 21 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡೆದವನಿಗೆ ಅದರ ಫಲವನ್ನು ಭಾದ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವೃಥಾವೂ, ಕೇವಲ ಅನ್ಯಾಯವೂ ಆಗಿದೆ. 22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು? 23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವೃಥಾವೇ. 24 ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೆನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು. 25 ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು? 26 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವೃಥಾವೇ.

3 ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. 2

ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟಿದ್ದನ್ನು ಕಿತ್ತುಹಾಕುವ ಸಮಯ, 3 ಕೊಲ್ಲುವ ಸಮಯ, ಸ್ವಸ್ತಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ, 4 ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ, 5 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ, 6 ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಡಾಡುವ ಸಮಯ, 7 ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ, 8 ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ. 9 ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು? 10 ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ. 11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದಗಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಅದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ. 12 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲ್ದಿಲ್ಲವೆಂದು ನಾನು ಗ್ರಹಿಸಿದ್ದೇನೆ. 13 ಇದಲ್ಲದೆ ಪ್ರತಿಯೊಬ್ಬನೂ ಅನ್ಯಪಾಪಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ. 14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲಿನು. ಅದಕ್ಕೆ ಯಾವುದನ್ನೂ ಸೇರಿಸಲಾರವು. ಅದರಿಂದ ಯಾವುದನ್ನೂ ತೆಗೆಯಲಾರವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ. 15 ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು. 16 ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು. 17 ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು. 18 ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.” 19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠವಲ್ಲ, ಎಲ್ಲವು ವ್ಯರ್ಥವೇ. 20 ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು. 21 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು? 22 ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ, ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?

4 ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತ್ಯಸುವವರು ಯಾರೂ ಇಲ್ಲ, ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತ್ಯಸುವವರು ಒಬ್ಬರೂ ಇಲ್ಲ. 2 ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು. 3 ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟಿದ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು. 4 ಆಗ ಸಮಸ್ತ ಪ್ರಯಾಸವನ್ನು ಕೈಗೊಂಡು ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ತರಕ್ಕೆ ಆಸ್ತದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. 5 ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ

ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು. 6 ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು. 7 ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು. 8 ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಅದರೂ ಅವನ ಪ್ರಯಾಸಕ್ಕೆ ಅತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ. 9 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. 10 ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ. 11 ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಾಗುತ್ತಾನೆ? 12 ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ. 13 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು. 14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು. 15 ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು. 16 ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯೂ ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.

5 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ. 2 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಅದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ. 3 ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ದ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ. 4 ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ, ನೀನು ಪ್ರಮಾಣಮಾಡಿದ್ದನ್ನು ತೀರಿಸು. 5 ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು. 6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗೃತಿಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು? 7 ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು. 8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶವನ್ನೂ ನೀನು ನೋಡಿದರೆ ಅಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ. 9 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗಳಿದ್ದರಿಂದ ರಾಜನಿಗೆ ಲಾಭವಾಗುತ್ತದೆ. 10 ಬೆಳ್ಳಿಯನ್ನು ಅತಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ. 11 ಆಗ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ನಾವ ಲಾಭವೂ ಇಲ್ಲ. 12 ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿಧಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು

ಅವನಿಗೆ ನಿದ್ರೆ ಮಾಡಗೊಡಿಸದು. 13 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಅಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು. 14 ಆ ಅಸ್ತಿಯು ವೃಥಾ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು. 15 ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ. 16 ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? 17 ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವೃಥೆಯೂ ಇರುವುದು. 18 ಇರೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು. 19 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಅಸ್ತಿತ್ವಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ. 20 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.

6 ಈ ಲೋಕದಲ್ಲಿ ಮನುಷ್ಯನಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು. 2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವೃಥಾವೂ, ದುಃಖಕರವಾದ ಕೆಟ್ಟತನವೂ ಆಗಿದೆ. 3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ಥಾವದ ಪಿಂಡವೇ ಉತ್ತಮ ಅಂದುಕೊಂಡೆನು. 4 ಅದು ವೃಥಾವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. 5 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. 6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ. 7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ. 8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು? 9 ಬಗೆಬಗೆಯಾಗಿ ಅಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೆಯದು. ಇದು ಕೂಡ ಗಾಳಿಯನ್ನು ಹಿಂಡಿದ್ದರ ಹಾಗೆ ವೃಥಾವೇ. 10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು. 11 ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ? 12 ನೆರಳಿನಂತೆ ವೃಥಾವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

7 ಸುಗಂಧತ್ವಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು. 2 ಬೆತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. 3 ನಗೆಗಿಂತ

ದುಃಖವು ವಾಸಿ, ಮುಖವು ಸಪ್ಪಿರುವಲ್ಲಿ ಹೃದಯಕ್ಕೆ ಮೇಲು. 4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ. 5 ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು. 6 ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವೃಥಾ. 7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ. 8 ಅದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ. 9 ನಿನ್ನ ಮನಸ್ಸು ಕೋಪಕ್ಕೆ ಅತುರಪಡದಿರಲಿ, ಕೋಪಕ್ಕೆ ಮೂಢರ ವದೆಯೇ ಲೇಸು. 10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ. 11 ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವನಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ. 12 ಧನವು ಹೇಗೂ ಹಾಗು ಜ್ಞಾನವು ಅತ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವಾಯುಕವೆಂಬುದೇ. 13 ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಿಗೆ ಮಾಡಿದ್ದನ್ನು ನೆಟ್ಟಿಗೆ ಮಾಡುವುದಕ್ಕೆ ಯಾರಿಂದಾದೀತು? 14 ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. 15 ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವೃಥಾವಾದ ಜೀವಮಾನದಲ್ಲಿ ನೋಡಿದ್ದೇನೆ. 16 ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ? 17 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ? 18 ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು. 19 ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು. 20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಯರೂಪರು ಲೋಕದಲ್ಲಿ ಇಲ್ಲವೇ ಇಲ್ಲ. 21 ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು. 22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ. 23 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು. 24 ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು? 25 ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು. 26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. 27 ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂತೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ. 28 ಸಹಸ್ರ ಪುರುಷರಲ್ಲಿ ಯೋಗ್ಯತೆಯಿಲ್ಲದವನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯತೆಯಿಲ್ಲದವನನ್ನು ಕಂಡಿಲ್ಲ. 29 ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.

8 ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು. 2 ದೇವರ ಮೇಲೆ ಇಟ್ಟ ಅಣೆಯು ನಿಮಿತ್ತ

ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ. 3 ಅರಸನ ಸನ್ನಿಧಿಯಿಂದ ತೊಲಗಿಬಿಡಲು ಅತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು. 4 ಅರಸನ ಮಾತಿಗೆ ಅಧಿಕಾರವುಂಟು: “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು. 5 ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ. 6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನ ಪಡುವ ಕಷ್ಟವು ಅವನಿಗೆ ಘೋರವಾಗಿದೆ. 7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು? 8 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಕರ್ಮದ ದುಷ್ಫಲವೆಂದಿದ ಬಿಡುಗಡೆಯೇ ಇಲ್ಲ. 9 ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ. 10 ಇದಲ್ಲದೆ ದುಷ್ಕರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ವಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವೃಥಾವೇ. 11 ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು. 12 ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು. 13 ಆದರೆ ದುಷ್ಕರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ. 14 ಲೋಕದಲ್ಲಿ ನಡೆಯುವ ವೃಥಾಕಾರ್ಯವು ಒಂದುಂಟು. ದುಷ್ಕರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಕರಿಗೆ ಆಗುವುದು. ಇದು ವೃಥಾವೆಂದು ನಾನು ಹೇಳಿದೆನು. 15 ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು. 16 ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಹಿಡಿದ ಕೆಲಸ ಮಾಡಿದರೂ, 17 ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”

9 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. 2 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಕನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಅಣೆಯಡುವವನು ಹೇಗೋ ಹಾಗೆಯೇ ಅಣೆಗೆ ಭಯಪಡುವವನೂ ಇರುವನು. 3 ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ.

ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ. 4 ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. 5 ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ. 6 ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲಾ ಇಲ್ಲ. 7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ. 8 ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರೆತೆ ಇಲ್ಲದಿರಲಿ. 9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವೃಥಾ ಜೀವಮಾನದ ವೃಥಾ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ. 10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol h7585) 11 ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಒಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೇಶರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ. 12 ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯುವಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು. 13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು. 14 ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು. 15 ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ. 16 ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಕಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ. ಅಂದುಕೊಂಡೆನು. 17 ಹುಚ್ಚರನ್ನು ಅಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ತಿವಿಗೆ ಕೇಳಿಸುತ್ತದೆ. 18 ಯುದ್ಧದ ಅಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.

10 ಸತ್ತ ನೋಣಗಳಿಂದ ಗಂಧದತ್ವೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ. 2 ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು. 3 ಇದಲ್ಲದೆ ಹುಚ್ಚನು ಬುದ್ಧಿತ್ವವನ್ನು ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು. 4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ. 5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಅಳುವವನ ಸಮೃದ್ಧಿಯಿಂದ ಹೊರಟುಬರುವ ಹಾಗೆಯೇ ತೋರುತ್ತದೆ. 6 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು. 7 ಅಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಅಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ. 8 ಗುಂಡಿಯನ್ನು ಹೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆನುವವನಿಗೆ, ಹಾವು ಕಚ್ಚುವುದು. 9 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ. 10 ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ

ಸಾಧನ. 11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗೆನಿಗೆ ಯಾವ ಪ್ರಯೋಜನವೂ ಇಲ್ಲ. 12 ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು. 13 ಅಜ್ಞಾನಿಯ ಮಾತುಗಳು ಅರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ. 14 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ. 15 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ. 16 ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಬಾಗ್ಯವೇ! 17 ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ! 18 ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು. 19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಅನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು. 20 ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.

11 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. 2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. 3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. 4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. 5 ಗಾಳಿಯ ಮಾರ್ಗವನ್ನೂ ಗರ್ಭಿಣಿಯ ಗರ್ಭದಲ್ಲಿ ಎಲಬುಗಳು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. 6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. 7 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. 8 ಬಹಳ ವರ್ಷ ಬದುಕುವವನು, ಅವುಗಳೆಲ್ಲವನ್ನೂ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವೃಥಾವೇ. 9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. 10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವೃಥಾವಷ್ಟೆ.

12 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. 2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು. 3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರಿಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. 4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನ ಹಕ್ಕಿಯ ಧ್ವನಿಗೆ ಎದ್ದೇಳುವವನು, ಗಾಯಕಿಯರಲ್ಲಾ ಕುಗ್ಗುವರು. 5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ

ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಅಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವವನು, ಗೋಳಾಟದವರು ಬೀದಿಯಲ್ಲಿ ತಿರುಗುವರು. 6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು, 7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಅತ್ಯವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ. 8 “ವೃಥಾವೇ ವೃಥಾ, ಸಮಸ್ತವೂ ವೃಥಾ” ಎಂದು ಪ್ರಸಂಗಿಯು ಹೇಳುತ್ತಾನೆ. 9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು. 10 ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು. 11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬದಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ. 12 ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. 13 ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. 14 ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಲಿ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಪ.ಗೀ.

1 ಸೊಲೊಮೋನನು ರಚಿಸಿದ ಪರಮಗೀತೆ. 2 ನಿನ್ನ ಬಾಯಿ ಮುದ್ದುಗಳಿಂದ ನನಗೆ ಮುದ್ದಿತು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. 3 ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು. 4 ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. 5 ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ. 6 ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿ ತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯುಕೊಳ್ಳಲಾಗಲಿಲ್ಲ. 7 ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು? 8 ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿಡು ಗೊತ್ತಿಲ್ಲವಾದರೆ ಹಿಂಡಿನ ಹೆಣ್ಣಿನು ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. 9 ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ. 10 ನಿನ್ನ ಕಣ್ಣುಗಳು ಆಫರಣಿಗಳಿಂದಲೂ, ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ! 11 ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿದವು, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು. 12 ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು. 13 ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ; 14 ನನ್ನ ಪಾಲಿಗೆ ನನ್ನ ನಲ್ಲನು ಎನ್ನಿನಿಯ ದ್ರಾಕ್ಷಿ ತೋಟಗಳ ಗೋರಂಟಿಯ ಹೂಗೊಂಚಲು. 15 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ. 16 ಆಹಾ, ಎನ್ನಿನಿಯನೇ, ನೀನಷ್ಟು ಸುಂದರ, ನೀನಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ, 17 ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೋಲೆಗಳು ದೇವದಾರು ವೃಕ್ಷಗಳೇ.

2 ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ. 2 ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು. 3 ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು. 4 ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ. 5 ಅಸ್ತಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚಿತ್ಸನ್ನಗೊಳಿಸಿರಿ. 6 ಆತನ ಎಡಗೈ ನನಗೆ ತಲೆಬಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಅಲಂಕಿಸಿದರೆ ನನಗೆ ಪರಮಾನಂದ! 7 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. 8 ಆಗೋ ನನ್ನ ಕಾಂತನ ಸಪ್ತಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ; 9 ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂಧ್ರಗಳ ಮೂಲಕ ಇಣಕಿಹಾಕುತ್ತಾನೆ! 10 ನನ್ನ ನಲ್ಲನು ನನಗೆ ಹೀಗಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! 11 ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು; 12 ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು,

ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; 13 ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! 14 ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.” 15 ತೋಟಗಳನ್ನು ಹಾಕುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಕು. 16 ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ. 17 ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.

3 ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. 2 ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ. 3 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು. 4 ಅವರನ್ನು ಬಿಟ್ಟು ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು. 5 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. 6 ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯವಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು? 7 ಆದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ. 8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ. 9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ. 10 ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು. 11 ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ, ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!

4 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಗಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ. 2 ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ. 3 ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ. 4 ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ. 5 ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳ ಜಿಂಕೆಮರಿಗಳಂತಿವೆ. 6 ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು. 7

ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ. 8 ಬಾ ವಧುವೇ, ಎನ್ನೊಂದಿಗೆ ಲಬನೋನಿನಿಂದ. ಬಾ ನನ್ನೊಂದಿಗೆ, ಲಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೇನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ. 9 ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ. 10 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ! 11 ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲಬನೋನಿನ ಸುಗಂಧ ಸೂಸುತ್ತಿವೆ. 12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುಡಿಸಿದ ಚಲುಮೆ. 13 ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಿಮಾಂಸಿ ಮತ್ತು ಗೋರಂಟಿಗಳು, 14 ಜಟಿಮಾಂಸಿ, ಕುಂಕುಮ, ಬಜಿ, ಲವಂಗಚಳ್ಳಿ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ. 15 ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತಿರುವ ಬಾವಿ, ಲಬನೋನಿನಿಂದ ಹರಿಯುವ ಕಾಲುಮೆ ನಿನ್ನಲ್ಲಿವೆ. 16 ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.

5 ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. 2 ನಾನು ನಿರ್ದ್ರಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿಯನು ಕದ ತಟ್ಟಿ, “ಪ್ರಿಯಳೇ, ಕಾಂಠಳೇ, ಪಾರಿವಾಳವೇ, ನಿರ್ಮಲೆಯೇ, ಬಾಳಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬಿನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು. 3 “ನನ್ನ ಒಳಗಿನ್ನು ತೆಗೆದನಲ್ಲಾ, ಅದನ್ನು ಹೇಗೆ ಹಾಕಿಕೊಂಡೆನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ, 4 ನನ್ನ ಕಾಂಠನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು. 5 ನಾನಿದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು. 6 ನನ್ನ ಇನಿಯನಿಗೆ ಕದ ತೆಗೆದನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನದೆಯ ಬಿಡಿತವೇ ನಿಂತತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ. 7 ಊರಲ್ಲಿ ಸುತ್ತಿತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಕಿಯನ್ನು ನನ್ನಿಂದ ಕಿತ್ತುಕೊಂಡರು. 8 ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂಠನನ್ನು ಕಂಡರೆ ನಾನು ಅನುರಾಗದಿಂದ ಅಸ್ತಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. 9 ಸ್ವೀರತ್ವವೇ, ಇತರರ ಕಾಂತರಿಗಿಂತ ನಿನ್ನ ಕಾಂಠನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂಠನ ಅತಿಶಯವೇನು? 10 ನನ್ನ ನಲ್ಲನು ತೇಜೋಮಯವಾದ ಕಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. 11 ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ. 12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ. 13 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸ್ಥಳಗಳು ಬೆಳೆಯುವ

ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕಂದಾವರೆಗಳೇ. 14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕೆಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ. 15 ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲಬನೋನಿಗೆ ಸಮಾನ. 16 ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿಯನು; ಇವನೇ ನನ್ನ ಪ್ರಿಯನು.

6 ಮಹಿಳಾಮಣಿಯೇ, ಎನ್ನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ? 2 ನನ್ನ ಕಾಂಠನು ಉದ್ಧಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸ್ಥದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ. 3 ಎನ್ನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ. 4 ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಿ! 5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಲಾದ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ. 6 ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ. 7 ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ. 8 ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲಕ್ಷವಿಲ್ಲದಷ್ಟು. 9 ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ. 10 ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು? 11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ. 12 ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು. 13 ಶರೂವ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶರೂವ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?

7 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ. 2 ನಿನ್ನ ಹೊಕ್ಕಳು ಮಿತ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋಡಿಯ ರಾಶಿ. 3 ನಿನ್ನ ಸ್ತನಗಳೆರಡೂ ಜಿಂಕೆಯ ಅವಳಮರಿಗಳಂತಿವೆ. 4 ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಟೋ ನಿನ್ನಲ್ಲಿನ ಬತ್ ರಭೈಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲಬನೋನಿನ ಬುರುಜಿನಂತಿದೆ. 5 ಕರ್ಮಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಅಕರ್ಷಣೆ. 6 ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನಷ್ಟು ಸುಂದರ, ನೀನಷ್ಟು ಮನೋಹರ! 7 ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು. 8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

9 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿಧಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು. 10 ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ. 11 ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ! 12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು. 13 ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

8 ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹಿಣ್ಣಿಸುತ್ತಿರಲಿಲ್ಲ. 2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು. 3 ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು. 4 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. 5 ನಲ್ಲನನ್ನು ಒರಗಿಕೊಂಡು ಅಡಮಿಯಿಂದ ಬರುವ ಇವಳು ಯಾರು? ಎದ್ದಿಸಿದನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು. 6 ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ತೆರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ (Sheol h7585) 7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ. 8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ? 9 ಅವಳು ಕೋಟಿಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು. 10 ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. 11 ಸೊಲೊಮೋನನು ಬಾಲ್ಯಾವೇಶನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು. 12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ. 13 ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ. 14 ಸುಗಂಧಸ್ಪದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.

ಯೆಶಾ

1 ಯೆಹೂದ ದೇಶದ ಅರಸರಾದ ಉಞ್ಜೇಯ, ಯೋಥಾಮ, ಅಹಾಜ, ಹಿಞ್ಜೇಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

2 ಅಕಾಶಮಂಡಲವೇ, ಅಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. **3** ಮತ್ತು ಯಜಮಾನನನ್ನು ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಅಲೋಚಿಸುವುದಿಲ್ಲ. **4** ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ಥಾಯಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. **5** ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯಲ್ಲೂ ರೋಗ, ಹೃದಯವೆಲ್ಲಾ ಬುರ್ಲ. **6** ಅಂಗಾಲಿನಿಂದ ನಡುನತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಷ್ಟೆ ಸವರಿ ಮೃದು ಮಾಡಲಿಲ್ಲ. **7** ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. **8** ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಳಾ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. **9** ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. **10** ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಅಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. **11** ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಿಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. **12** ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲ; ನನ್ನ ಅಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? **13** ಪುರ್ವವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಿಹೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. **14** ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ. **15** ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಅಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. **16** ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣುಬಿರಿಸಿದ ನಿಮ್ಮ ದುಷ್ಟತ್ವಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, **17** ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.” **18** “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳೆಗಾಗುವವು. **19** ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. **20** ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ. **21** ಆಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ. **22** ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. **23** ನಿನ್ನ ಅಧಿಕಾರಿಗಳು

ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜವು ಅವರ ಮನಸ್ಸಿಗೆ ಬಾರದು. **24** ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಅಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು. **25** ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಯಾಣವನ್ನು ತೆಗೆದುಬಿಡುವೆನು. **26** ಪೂರ್ವದಲ್ಲಿ ನಿನ್ನಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.” **27** ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು. **28** ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. **29** “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. **30** ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ. **31** ನಿಮ್ಮಲ್ಲಿನ ಬಲಿಷ್ಠನೇ ಸೇವದಿನ ನಾರು, ಅವನ ಕಾರ್ಯವೇ ಕಿಡಿ, ಎದರೂ ಸೇರಿ ಯಾರೂ ಅರಿಸಲಾಗದಂತೆ ಅವು ಸುಟ್ಟುಹೋಗುವವು.”

2 ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ. **2** ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡೆಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. **3** ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಬರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು. **4** ಆತನು ದೇಶದೇಶಗಳ ವ್ಯಾಜವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. **5** ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ. **6** ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ. **7** ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ. **8** ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ. **9** ಹೀಗಿರಲು ಜನರು ಅಧರ್ಮಿಗಳಾಗಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿಡುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ. **10** ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ. **11** ಮನುಷ್ಯನ ಗರ್ವದೃಷ್ಟಿಯೇ ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. **12** ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು. **13** ಎತ್ತರವಾಗಿ ಬೆಳೆದಿರುವ

ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, 14 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ, 15 ಅತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ, 16 ಎಲ್ಲಾ ದೊಡ್ಡ ದೊಡ್ಡ ತಾರ್ಪಿಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೆ ಬರುವುದು. 17 ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. 18 ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು. 19 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಕಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು. 20 ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಡು ಬಿಡುವರು. 21 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು. 22 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.

3 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು. 2 ಇದಲ್ಲದೆ ಶೂರ, ಯುದ್ಧಭೆರಿ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, 3 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಯಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು. 4 ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು. 5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು. 6 ಆ ದಿನದಲ್ಲಿ ಒಬ್ಬನು ತನ್ನ ಸಹೋದರರನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುಬೆಂಕಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಕಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವುಣವೈದ್ಯನಾಗುವುದಕ್ಕೆ ನಿನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು. 7 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ; ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು. 8 ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡುಗಳ ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದ್ದಲ್ಲವೇ? 9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡಲೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಅತ್ಯದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ. 10 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು. 11 ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು. 12 ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ. 13 ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ. 14 ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ.

ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. 15 ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು. 16 ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ, 17 ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು. 18 ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, 19 ಜುಮುಕಿ, ಬಳೆ, ಶಿರವಸ್ತ್ರ, 20 ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ, 21 ಮುದ್ರೆ ಉಂಗುರ, ಮೂಗುತಿ, 22 ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ, 23 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲೊಡ್ಡಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು. 24 ಆ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು. 25 ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು. 26 ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

4 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು. 2 ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು. 3 ಆಗ ಚೀಯೋನಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು. 4 ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಯಾಣವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು. 5 ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು. 6 ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ ಸಣ್ಣ ದೊಡ್ಡ ಮಳೆಗಳಲ್ಲಿ ಅಶ್ರಯವನ್ನೂ ಕೊಡುವ ಗುಡಾರವಾಗಿರುವುದು.

5 ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು. 2 ಅವನು ಅದನ್ನು ಆಗಿದ್ದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು. 3 ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ. 4 ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು? 5 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲೆಯನ್ನು ಕೀಳುವೆನು. ದನಗಳು ಅದನ್ನು ಮೇಯುತ್ತಿರುವುದು.

ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು. 6 ಅದನ್ನು ಹಾಕುವುದು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು. 7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನಿತಿಯನ್ನು ನಿರೀಕ್ಷಿಸಲು ಗೋಳಾಟವೂ ಸಿಕ್ಕಿತ್ತು. 8 ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ವಲ್ಪವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! 9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವವು. 10 ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಾಯುವುದು. ಬತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು. 11 ಅಯ್ಯೋ, ಮಧ್ಯದ ಗಿಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೆರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! 12 ಕಿನ್ನರಿ, ವೀಣೆ, ದಮ್ಬಿಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಲಸವನ್ನು ಅಲೋಚಿಸುವುದಿಲ್ಲ. 13 ಅದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು. 14 ಹೀಗಿರುವುದರಿಂದ ಪಾತಾಳವು ಹೆಚ್ಚು ಅತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳೂ ಅದರೊಳಗೆ ಬಿದ್ದುಹೋಗುವವು. (Sheol h7585) 15 ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. 16 ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು. 17 ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲಾಗುವವು. ಕುರಿಮರಿಗಳು ಅಲ್ಲಿ ಮೇಯುವವು. 18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ, 19 ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ಥಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಅದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ! 20 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! 21 ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ! 22 ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮೆತ್ತಣದಲ್ಲಿ ಸಾಹಸಿಗಳೂ; 23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ! 24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ಥಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು. 25 ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಲು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು

ತೀರದೇ ಕೈಯತ್ತಿಯೇ ಇರುವುದು. 26 ಆತನು ದೂರದ ಜನಾಂಗದವರಿಗೆ ಗುರುತಾಗಿ ದ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಕ್ಕಿ ಹಾಕಿ ಕರೆಯುವನು. ಇಗೋ ಅವರಲ್ಲ ತ್ವರಪಟ್ಟು ವೇಗವಾಗಿ ಬರುತ್ತಾರೆ. 27 ಅವರಲ್ಲಿ ಯಾರೂ ಬಳಲಿ ಮುಗ್ಧರಿಸುವುದಿಲ್ಲ. ಯಾರೂ ತೂಕಡಿಸಿ ನಿಧಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ. 28 ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ. 29 ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಅರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ತಿಸುವವರು ಯಾರೂ ಇಲ್ಲ. 30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

6 ಅರಸನಾದ ಉಜ್ಜೇಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡನು. ಆತನ ವಸ್ತ್ರದ ನೆಗೆಯು ಅಲಯದಲ್ಲೆಲ್ಲಾ ಹರಡಿತು. 2 ಆತನ ಸುತ್ತುಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. 3 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. 4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ಥಿವಾರವು ಕದಲಿದವು ಮತ್ತು ಧೂಮವು ಅಲಯದಲ್ಲೆಲ್ಲಾ ತುಂಬಿತು. 5 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, 6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು, 7 ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. 8 ಆಗ, “ಯಾರನ್ನು ಕಳುಹಿಸಲಿ? ಯಾರು ನನಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದನು. 9 ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, 10 ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ಪೃಶ್ಯತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮುಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಿಳಿ” ಎಂದು ನನಗೆ ಹೇಳಿದನು. 11 ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ಬಿಡದೆ ಅಲ್ಲಿಯಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಲ್ಲದೆ, ಮನೆಗಳು ಜನರಿದ್ದರೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. 12 ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು. 13 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

7 ಯೋಥಾಮನ ಮಗನೂ ಉಜ್ಜೇಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮವು ಅರಸನಾದ ರೆಬೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಬೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.

2 ಅರಾಮ್ನು ಎಫ್ರಾಯೀಮ್ನುರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಣದ ಗಾಳಿಯಿಂದ ವನವೃಕ್ಷಗಳ ಅಲ್ಲಾಡುವಂತೆ ನಡುಗಿದವು. 3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾಲ್ ಯಾಶಾಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು, 4 ‘ಜಾಗರೂಕನಾಗಿ ಸಮೈನಿರು, ಭಯಪಡಬೇಡ. ರೆಜೀನ, ಅರಾಮ್ನು, ಪೆಕಹ ರೆಮಲ್ನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.” 5 ಅರಾಮ್ನು, ಎಫ್ರಾಯೀಮ್ನುರೂ ಮತ್ತು ರೆಮಲ್ನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ, 6 “ನಾವು ಯೆಹೂದರ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ. 7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ. 8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಜೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ನು ಭಂಗಪಟ್ಟ ಜನಾಂಗವೆನ್ನಿಸಿಕೊಳ್ಳರು. 9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ. 10 ಮತ್ತೆ ಯೆಹೋವನು ಆಹಾಜನಿಗೆ, 11 “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೊಂಡು” ಎಂದು ಹೇಳಿದನು. (Sheol h7585) 12 ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೇ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು. 13 ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? 14 ಅದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. 15 ಆತನು ಕಟ್ಟಿದ್ದನ್ನು ನಿರಾಕರಿಸಿ ಒಳ್ಳೆಯದನ್ನು ಅರಿಸಿಕೊಳ್ಳುವಷ್ಟು ಶಿಲವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. 16 “ಏಕೆಂದರೆ ಆ ಮಗುವು ಕಟ್ಟಿದ್ದನ್ನು ನಿರಾಕರಿಸಿ ಒಳ್ಳೆಯದನ್ನು ಅರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು. 17 ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದದ್ದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.” 18 ಆ ಕಾಲದಲ್ಲಿ ಏಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಕ್ಕುಹಾಕುವನು. 19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾರ್ಗಗಳಲ್ಲಿಯೂ ಮುತ್ತಿಕೊಳ್ಳುವವು. 20 ಆಗ ಕರ್ತನು ಯೂಫ್ರೇಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೇರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು. 21 ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು. 22 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು. 23 ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು. 24 ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ

ಸಂಚರಿಸುವರು. 25 ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.

8 ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಪ್ ಬರ್ಷ’ ಅಂದರೆ ಸೂರಿಗೆ ಅತುರ, ಕೊಳ್ಳಿಗೆ ಅವಸರ. 2 ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರಿಯೂ, ಯೆಬೆರೆಕ್ತನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. 3 ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಪ್ ಬರ್ಷ ಎಂದು ಹೆಸರಿಡು’ ಎಂದು ಹೇಳಿದನು. 4 ಆ ಮಗುವು, ‘ಅಪ್ಪಾ ಅಮ್ಮಾ’ ಎಂದು ಕೂಗಿಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಅಸ್ತಿಯನ್ನೂ, ಸಮಾರ್ಯದ ಸೂರಿಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. 5 ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು, 6 “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಜೀನನನ್ನೂ ರೆಮಲ್ನ ಮಗನನ್ನೂ ನಂಬಿ ಮೆರೆದಿದ್ದರಿಂದ, 7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ, 8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರಕ್ತಗಳು ಹರಡಿ ನಿನ್ನ ದೇಶವನ್ನೆಲ್ಲಾ ಅವರಿಸಿಕೊಳ್ಳುವವು.” 9 ಜನಾಂಗಗಳೇ, ನಿಮ್ಮ ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. 10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ. 11 ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು, 12 “ಇವರು ಯಾವುದನ್ನು ಒಪ್ಪದವೆನ್ನುತ್ತಾರೋ ನೀವು ಅದನ್ನು ಒಪ್ಪದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. 13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. 14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು. 15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು. 16 ಬೋಧನೆಯನ್ನು ಕಟ್ಟಿದ, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು. 17 ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. 18 ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ. 19 “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾರ್ಥಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತಗಾಗಿ ಸತ್ಯವಲ್ಲ ವಿಚಾರಿಸುವುದು ಯುಕ್ತವೋ? 20 ದೇವರ ಉಪದೇಶವನ್ನೂ ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ. 21 ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. 22 ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ,

ಇಕ್ಕಟ್ಟಿಂದ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.

9 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫಥಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೋಧನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ನಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ. 2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು. 3 ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ. 4 ಅವರಿಗೆ ಭಾರವಾದ ನೋಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೇ ಹಿಡಿದವನ ದೊಡ್ಡೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ. 5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು. 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಅಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಅಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. 7 ಆತನ ಮುಖಾಂತರ ದಾವಿದನ ಸಿಂಹಾಸನದ ಅಡಳಿತವು ಅಭಿವೃದ್ಧಿಯಾಗುವುದು. ದಾವಿದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು. 8 ಕರ್ತನು ಯಾಕೋಬ್ಬರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು. 9 ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್‌ರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ, 10 "ಇಟ್ಟಿಗೆಗಳು ಬಿದ್ದುಹೋದರೂ ಕತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು" ಎಂಬುದೇ. 11 ಅದುದರಿಂದ ಯೆಹೋವನು ರಚಿಸಿದ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ. 12 ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. 13 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾಡತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ. 14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು. 15 ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. 16 ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ. 17 ಹೀಗಿರುವ ಕರ್ತನು ಅವರ ಯಾವನನ್ನರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂಲಕತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ. 18 ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತಿಕೊಂಡು ಮೇಲಕ್ಕೆ ಏರುತ್ತದೆ. 19 ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ. 20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ.

ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು. 21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

10 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ. 2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ. 3 ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ? 4 ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು. 5 ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಡ್ಡೆಯನು ನನ್ನ ರೌದ್ರವೇ. 6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೂ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು. 7 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ. 8 ಅವನು ಹೇಳುವುದೇನೆಂದರೆ, "ನನ್ನ ಅಧಿಪತಿಗಳೆಲ್ಲಾ ಅದರಸರಲ್ಲವೇ? 9 ಕರ್ಕೇಮೀಷಿನ ಗತಿಯು ಕಲ್ಯಾಣವಿಗೆ ಆಯಿತಲ್ಲವೇ? ಅರ್ಪದಿಗೆ ಅದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ? 10 ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ, 11 ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕಡೆವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕಡೆವಲರೇನೋ?" ಎಂಬುದು. 12 ಆದಕಾರಣ ಕರ್ತನಾದ ನಾನು ಜೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, "ಅಶ್ಶೂರದ ರಾಜನ ಹೃದಯದ ದೊಡ್ಡತೆಯು ಫಲಕ್ಕೂ, ಅವನ ಗರ್ವದೃಷ್ಟಿಯು ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು." 13 ಏಕೆಂದರೆ ಅವನು ತನ್ನೊಳಗೆ, "ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರಿಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರಾಧನೆಯ ಮಹಾವೀರನಂತೆ ಕಡೆವಿಬಿಟ್ಟಿದ್ದೇನೆ. 14 ಜನಗಳ ಅಸ್ತಿಪಾತ್ರೆಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಶ್ಚಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾದಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ" ಎಂದು ಅಂದುಕೊಂಡನು. 15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಡ್ಡೆಯು ಎತ್ತಿಕೊಂಡ ಹಾಗಾಯಿತು. 16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು. 17 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುಗುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಳನ್ನು ಸುಟ್ಟು ಸುಂಕಿಬಿಡುವುದು. 18 ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು. 19 ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.

20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು. 21 ಉಳಿದವರು ಅಂದರೆ ಯಾಕೋಬ್ಬರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು. 22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟಿದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು. 23 ಏಕೆಂದರೆ ಸೇನಾಧೀಶ್ವರನಾದ ಯೆಹೋವನಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶವನ್ನು ಉಂಟುಮಾಡುವನು. 24 ಆದುದರಿಂದ ಸೇನಾಧೀಶ್ವರನಾದ ಯೆಹೋವನಂಬ ಕರ್ತನು ಹೀಗೆ ಹೇಳುತ್ತಾನೆ, “ಚೀನೋನಿನಲ್ಲಿ ವಾಸಿಸುವ ನನ್ನ ಜನರೇ, ಏಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶೂರರಿಗೆ ಭಯಪಡಬೇಡಿರಿ. 25 ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.” 26 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಯಿದ್ದಾನ್ನರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಏಗುಪ್ತರ ಮೇಲೆ ಎತ್ತಿದಂತೆ ಎತ್ತುವನು. 27 ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು. 28 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗೋನನ್ನು ಹಾದುಹೋಗಿದ್ದಾರೆ; ಮಿಕ್ಕಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ. 29 ಕಣಿವೆಯನ್ನು ದಾಟಿದ್ದಾರೆ, ಗಿಬದಲ್ಲಿ ದಂಡಿಳಿಸುವ ಅನ್ಯಾತ್ಕಾರ. ರಾಮನ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು. 30 ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು! 31 ಮದ್ದೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು. 32 ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ. 33 ಆಹಾ, ಸೇನಾಧೀಶ್ವರನಾದ ಯೆಹೋವನಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು. 34 ಆತನು ಅಡಮಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲಿಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.

11 ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. 2 ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಅಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು. 3 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. 4 ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋರಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಅಸಿರಿನಿಂದ ಕೊಲ್ಲುವನು. 5 ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. 6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು. 7 ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು. ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು. 8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ

ಒಳಗೆ ಕೈಹಾಕುವುದು. 9 ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. 10 ಆ ದಿನದಲ್ಲಿ ಜನಾಂಗಗಳು ತಮಗೆ ದ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ವಾಸಿಯ ಸ್ಥಳವು ವೈಭವವುಳ್ಳದ್ದಾಗಿರುವುದು. 11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶೂರ, ಏಗುಪ್ತ, ಪರ್ಶೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. 12 ಅವನು ಜನಾಂಗಗಳಲ್ಲಿ ದ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು. 13 ಎಫ್ರಾಯೀಮಿನ ಹೊಟ್ಟೆತಿಚ್ಚು ತೊಲಗುವುದು. ಯೆಹೂದದವನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆತಿಚ್ಚುವುದು. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ. 14 ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮೋನಿಯರು ಅವರಿಗೆ ಅಧೀನರಾಗುವರು. 15 ಆಗ ಯೆಹೋವನು ಏಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೇಟ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು. 16 ಇದಲ್ಲದೆ ಇಸ್ರಾಯೇಲರು ಏಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.

12 ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ. 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸೆವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4 ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಉತ್ಸಾಹ ದ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

13 ಆಮೋಚನ ಮಗನಾದ ಯೆಶಾಯನಿಗೆ ಬಾಬಿಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ. 2 ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ದ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ. 3 ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ. 4 ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆಭಟೆವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆಭಟಿದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ. 5 ಯೆಹೋವನು ತಾನು ನ್ಯಾಯ ತೀರಿಸುವ ಅಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. 6 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು

ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. 7 ಆದುದರಿಂದ ಎಲ್ಲರ ಕೈಗಳೂ ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. 8 ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. 9 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕೂರವಾಗಿರುವುದು. 10 ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ, ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. 11 ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಟತ್ವಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಆಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. 12 ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತೆ ಒಪ್ಪಿನಿಂದ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. 13 ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು. 14 ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. 15 ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು. 16 ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು. 17 ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಅಕ್ಷಿಸರು. ಬಂಗಾರವನ್ನು ಪ್ರೀತಿಸರು. 18 ಅವರ ಬಿಲ್ಲುಗಳ ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ. 19 ರಾಜ್ಯಗಳ ಘನತೆಯೂ, ಕಸ್ತೀಯರ ಮಹಿಮೆಯು ಭೂಷಣವೂ ಆದ ಬಾವಲೋಗಿಗೆ, ದೇವರು ನಾಶಮಾಡಿ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು. 20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು. 21 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಪ್ಪುಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಬೆಕ್ಕುಗಳು ಅಲ್ಲಿ ಕುಡಿದಾಡುವವು. 22 ಅವರ ಕೋಟೆಗಳಲ್ಲಿ ತೋಗಳನ್ನು, ಅರಮನೆಗಳಲ್ಲಿ ನರಿಗಳೂ ಕೂಗುವವು. 23 ಅವರ ಕೋಟೆಗಳಲ್ಲಿ ತೋಗಳನ್ನು, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

14 ಯೆಹೋವನು ಯಾಕೋಬ್ಬನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. 2 ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು. 3 ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟು ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ, 4 ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಧತಿಯನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು! 5 ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು. 6 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು. 7 ಭೂಲೋಕವೆಲ್ಲಾ

ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷದ್ವನಿಗೈಯುತ್ತಾರೆ. 8 ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. 9 ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನ್ನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol h7585) 10 ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು. 11 ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol h7585) 12 ಆಹಾ, ಲದಯನಕ್ಷತ್ರವೇ, ಲದಯವುತ್ಸನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳ್ಳಲ್ಪಟ್ಟಿದ್ದೀ! 13 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. 14 ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ! 15 ಆದರೆ ನೀನು ಪಾತಾಳಕ್ಕೆ ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಟ್ಟಿರುವೆ. (Sheol h7585) 16 ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ, 17 ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು. 18 ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿಧ್ರೆ ಮಾಡುತ್ತಾರೆ. 19 ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಡಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ, 20 ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದೆ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.” 21 ಶೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವದ್ಧಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳಬೇರಿ. 22 “ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾವಲಿನಿಂದ ಹೆಸರಾದೆ, ಉಳಿದ ಜನರನ್ನೂ ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 23 “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. 24 ಸೇನಾಧೀಶ್ವರನಾದ ಯೆಹೋವನು ಅಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು. 25 ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು. 26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. 27 ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವೃಥಾಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ. 28 ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ಧೈವೋಕ್ತಿಯು ಬಂದಿತು: 29 ಎಲ್ಲೆ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ

ಸಂತತಿಯು ಹಾರುವ ಸರ್ಪವೇ. 30 ಬದರದಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕೊಡುವುದು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು. 31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬಿಡುವವರು ಯಾರೂ ಇಲ್ಲ. 32 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀರೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.

15 ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು. 2 ಬಯತ್ ಮತ್ತು ದೀಮೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದಬದಲ್ಲಿಯೂ ಮೋವಾಬ್ಬರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಚಾರವಾಗಿ ಕತ್ತರಿಸಲ್ಪಡುವುದು. 3 ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರ ಅರಚುತ್ತಾ ಕಣ್ಣರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ. 4 ಹೆಷ್ಮೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹೂದಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ. 5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಡುತ್ತದೆ, ಅಲ್ಲಿಂದ ಪಲಾಯನವಾದವರು ಚೋರೆಯಿಗೂ, ಎಗ್ಲತ್ ಶಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನೆಯಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದವಲ್ಲಾ ಎಂದು ಧ್ವನಿಗೈಯುತ್ತಾರೆ. 6 ನಿಮ್ಮಿಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ. 7 ಅದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. 8 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲೆಯಮಿನವರೆಗೂ, ಬೆರ್ಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ. 9 ದೀಮೋನಿನ ನೀರಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಬರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.

16 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀರೋನ್ ನಗರದ ಪರ್ವತಕ್ಕೆ ಕಳುಹಿಸಿರಿ. 2 ಅನೋನ್ ನದಿಯ ಹಾಯ್ದಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು. 3 ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ. 4 ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಬರು ಬಲತ್ವಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮೂಲವಾಗುವರು, ನಾಶವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು. 5 ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗನ್ನಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರಿತಪಡುವವನೂ ದಾವಿದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ವಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು. 6 ಮೋವಾಬ್ಬರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು,

ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ. 7 ಅದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರಷಧಿನ ಜನರ ದೀಪದಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ. 8 ಹೆಷ್ಮೋನಿನ ಭೂಮಿಯು, ಸಿಬ್ಬದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ. 9 ಹೀಗಿರಲು ಸಿಬ್ಬದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಮೋನೇ, ಎಲ್ಲಾ ಲೇ ನನ್ನ ಕಣ್ಣಿರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಕಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಅರ್ಪಣಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ. 10 ಹರ್ಷಾನಂದಗಳು ತೋಟಗಳಿಂದ ತೊಲಗಿದೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಪಾದದ ಧ್ವನಿಯೂ, ಉಲ್ಲಾಸದ ಅರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ. 11 ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರಿಸಿನ ನಿಮಿತ್ತ ನನ್ನ ಅಂತರಂಗವು ಕನ್ನರಿಯಂತೆ ಅಲುಗಿ ನುಡಿಯುತ್ತದೆ. 12 ಮೋವಾಬ್ಬರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ. 13 ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ. 14 ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡಗುಂಪು ನಾಶವಾಗುವುದು ಅವರ ಜನರಲ್ಲಿ ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.

17 ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು. 2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು. 3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ನಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 4 “ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು. 5 ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು. 6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯು ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ. 7 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ಥಾಯಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು. 8 ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ. 9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದು, ಅದು ಅಡಮಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಾಗಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು. 10 ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟ್ಟಿ. 11 ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲೆಕಟ್ಟಿ, ಮರುದಿನ ಬೆಳಿಗ್ಗೆ ಮೊಳಿಯುವಂತೆ ಮಾಡಿದ್ದೀ. ಆದರೆ ಬೆಳಿಯನ್ನು ಕುಪ್ಪೆಯಾಗಿ ಕೂಡಿಸುವ ದಿನವು

ವ್ಯಾಧಿಯ ಮತ್ತು ವಿಪರೀತ ವೃದ್ಧಿಯ ದಿನವಾಗಿರುತ್ತದೆ. 12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ! 13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಅತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತುಡುವ ಧೂಳಿನಂತೆಯೂ ಅಟ್ಟಿಲ್ಲದವರು. 14 ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

18 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು, 2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಟಿನ ದೋಣಿಗಳಲ್ಲಿ ನದಿಯ ಮಾಗುವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೊಡ್ಡದೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ. 3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ! 4 ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನೆದ್ದು ದೃಷ್ಟಿಸುತ್ತಿರುವೆನು” ಎಂಬುದೇ. 5 ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಿದ್ದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೊರೆ ಕಾಯಿಯಾಗುವಾಗ, ಅತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು. 6 ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು. 7 ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋಸ್ ಪರ್ವತಕ್ಕೆ ಅತನಿಗೋಸ್ಕರ ಕಾಣಿಕೆಯನ್ನು ತರುವರು.

19 ಏಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಏಗುಪ್ತಕ್ಕೆ ಬರುವನು. ಅತನು ಅವರಿಗೆ ಎದುರಾದಾಗ ಏಗುಪ್ತದ ವಿಗ್ರಹಗಳು ನಡುಗುವವು. ಏಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು. 2 “ಏಗುಪ್ತರನ್ನು ಏಗುಪ್ತರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು. 3 ಏಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಅಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು. 4 ಇದಲ್ಲದೆ ಏಗುಪ್ತರನ್ನು ಕೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ. 5 ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು. 6 ಕಾಲುಮೆಗಳು ನಾರುವವು. ಏಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಅಪು ಮತ್ತು ಜಂಬುಹುಲ್ಲುಗಳು ಬಾಡುವವು. 7 ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು. 8 ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು. 9 ನಯವಾದ ಸೆಣಬಿನ ಕೆಲಸದವರೂ, ಬಿಳಿ

ಬಟ್ಟೆಯನ್ನು ನೇಯುವವರೂ ಹತಾಶರಾಗುವರು. 10 ಏಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು. 11 ಚೋಯಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಅಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ. 12 ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಏಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅತಿತುಕೊಳ್ಳಲಿ. 13 ಚೋಯಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಏಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. 14 ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ. ಅಮಲೇದವನು ಕಕ್ಕುತ್ತಾ ಓಡಾಡುವ ಪ್ರಕಾರ ಏಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಡಾಡುವಂತೆ ಮಾಡಿದ್ದಾರೆ. 15 ಏಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ. 16 ಆ ದಿನದಲ್ಲಿ ಏಗುಪ್ತರು ಆಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು. 17 ಏಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಏಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು. 18 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಏಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ”. 19 ಆ ದಿನದಲ್ಲಿ ಏಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು. 20 ಅವು ಏಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಅತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. 21 ಯೆಹೋವನು ತನ್ನನ್ನು ಏಗುಪ್ತರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನ್ನೆವೆದ್ದುಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು. 22 ಇದಲ್ಲದೆ ಯೆಹೋವನು ಏಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಅತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು. 23 ಆ ದಿನದಲ್ಲಿ, ಏಗುಪ್ತದಿಂದ ಆಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಆಶೂರ್ಯರು ಏಗುಪ್ತಕ್ಕೂ, ಏಗುಪ್ತರು ಆಶೂರಕ್ಕೂ ಹೋಗಿ ಬರುವರು. ಏಗುಪ್ತರು ಆಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು. 24 ಆ ದಿನದಲ್ಲಿ, ಇಸ್ರಾಯೇಲರು ಏಗುಪ್ತ ಆಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಅತೀರ್ವಾದ ನಿಧಿಯಾಗಿರುವುದು. 25 “ನನ್ನ ಪ್ರಜೆಯಾದ ಏಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಆಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

20 ಅಶೂರದ ರಾಜನಾದ ಸಗೋನನು ಕಳುಹಿಸಿದ ದಳವಾಯಿಯು ಅಷ್ಟೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು. 2 ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಟ್ಟು ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ

ತಿರುಗಾಡುತ್ತಿದ್ದನು. 3 ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಏಗುಪ್ತದ ಮತ್ತು ಕೂಷಿನ ನಾಶನಕ್ಕೆ ಅಶ್ವರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಲ್ಲದೆ ನಡೆದನು.” 4 ಈ ರೀತಿಯಾಗಿ ಅಶ್ವಾರದ ಅರಸನು ಏಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಲ್ಲದೆ ಬೆತ್ತಲೆಯಾಗಿ ಏಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು. 5 ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಏಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು. 6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ವಾರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಅಶ್ರಯಿಸಿ ನಿರೀಕ್ಷಿಸಿದ್ದೇವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.

21 ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ 2 ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರಗಾರನು ಸೂರಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. 3 ಅದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. 4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಅವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ. 5 ದೈತಣಕ್ಕೆ ಸಿದ್ಧಪಡಿಸಿಕೊಂಡು, ಜಾಪಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ! 6 ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ. 7 ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ. 8 ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. 9 ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲೆ ಬಿದ್ದು ಹೋಯಿತು, ಬಾಬೆಲೆ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು. 10 ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ. 11 ದೂಮದ ಬಗ್ಗೆ ದೈವೋಕ್ತಿ, ಅತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು 12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು. 13 ಅರಬಿಯ ವಿಷಯವಾದ ದೈವೋಕ್ತಿ, ಓ ದೇವಾನ್ಸರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ. 14 ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇವಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ. 15 ಏಕೆಂದರೆ ಹಿರಿದ ಕತ್ತಿ, ಬಾಗಿರಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. 16 ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು. 17 ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.

22 ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು? 2 ಕೋಲಾಹಲದಿಂದ ತುಂಬಿ ಅರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ. 3 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟಿಬಿದ್ದಿದ್ದಾರೆ. 4 ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತ್ಪಿಸುವುದಕ್ಕೆ ತವಕಗೊಳ್ಳದಿರಿ. 5 ಸೇನಾಧೀಶ್ವರನಾದ ಯೆಹೋವನೇಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ. 6 ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುಣಾಟಿಯನ್ನು ತೆಗೆದರು. 7 ನಿಮ್ಮ ಪ್ರಿಯರಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.” 8 ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ. 9 ದಾವೀದನ ಪಟ್ಟಣದ ಕೋಟೆಯು ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ. 10 ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. 11 ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದಿರಿ; ಅದರ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ. 12 ಸೇನಾಧೀಶ್ವರನಾದ ಯೆಹೋವನೇಂಬ ಕರ್ತನು, ಆ ದಿನದಲ್ಲಿ ನಿಮಗೆ ಅಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿದಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ. 13 ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ. 14 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ತಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೇಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. 15 ಸೇನಾಧೀಶ್ವರನಾದ ಯೆಹೋವನೇಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶಬ್ದನೆಂಬ ಈ ಅದ್ಭುತನ ಬಾಗಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ, 16 ‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆತುತ್ತು, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿ ಅಲ್ಲವೇ?’” 17 ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು. 18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು. 19 ಯೆಹೋವನಾದ ನಾನು, “ನಿನ್ನನ್ನು ಉದ್ವೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು. 20 ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಮಿಯನ ಮಗನೂ ಆದ ಎಲ್ಲಾಕೀಮನನ್ನು ಕರೆಯುವೆನು. 21 ನಿನ್ನ ನಿಲುವಂಗಿಯನ್ನು ಅವನಿಗೆ ತೋಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು. 22 ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು. 23 ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು. 24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ

ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ. 25 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟ ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.

23 ತೂರಿನ ವಿಷಯವಾದ ದೈವೋಕ್ತಿ. ತಾರ್ಕಿಕನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕ್ರಿಶ್ಚಿಯ ದೇಶದವರಿಂದ ಅವರಿಗೆ ತಿಳಿಯಿತು. 2 ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ! 3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು. 4 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ. 5 ತೂರಿನ ಸಮಾಚಾರವು ಐಗುಪ್ತರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು. 6 ತಾರ್ಕಿಕನಿಗೆ ಸಮುದ್ರದ ಮೇಲೆ ಹಾದುಹೋಗಿ, ದ್ವೀಪ ನಿವಾಸಿಗಳೇ, ಗೋಳಾಡಿರಿ! 7 ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯ ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು. 8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? 9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ. 10 ತಾರ್ಕಿಕನ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ. 11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ದಾಚ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ. 12 ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದುರಿ ಕ್ರಿಶ್ಚಿಯ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರುವುದು” ಎಂದು ಹೇಳಿದ್ದಾನೆ. 13 ಇಗೋ, ಕಸ್ತೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶೂರ್ಯರು ಈ ದೇಶವನ್ನು ಕಾಡುಮೈಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು. 14 ತಾರ್ಕಿಕನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು. 15 ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು. 16 ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ. 17 ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು. 18 ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

24 ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ. 2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ತಿ ಪಡೆಯುವವನು ಬಡ್ತಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು. 3 ಭೂಮಿಯು ಬಟ್ಟಿಬರಿದಾಗುವುದು, ಅದು ಸಂಪೂರ್ಣ ಸುಲಿಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ. 4 ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ. 5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. 6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. 7 ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ. 8 ದಮ್ಭಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ. 9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು. 10 ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ. 11 ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. 12 ಪಟ್ಟಣಗಳು ಹಾಳೂರಾಗಿ ಉಳಿದಿವೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ. 13 ಎಷ್ಟೋ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು. 14 ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಅರ್ಪಣಿಸುವರು. 15 ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು. 16 ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಅದರ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡಿದೆ. 17 ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾಣವೆ. 18 ಭಯದ ಸಪ್ತಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ. 19 ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ. 20 ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ. 21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸ್ಥಾನವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು. 22 ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಬಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು. 23 ಅಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.

25 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. 2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ

ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. 3 ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. 4 ನೀನು ದೀನರಿಗೆ ಕೋಟಿಯು, ಇಕ್ಕಟ್ಟಿನಲ್ಲಿ ದಿಕ್ಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. 5 ಮೋಡಗಳು ಒಣನಿಲದ ಕಾವನ್ನು ತಂಪಾಗಿಸುವಂತೆ ನೀನು ಅನ್ನರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. 6 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಬೌತಣವನ್ನು ಸಿದ್ಧಮಾಡುವನು. 7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9 ಆ ದಿನದಲ್ಲಿ ಜನರು, “ಅಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. 10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ದೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು. 11 ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು. 12 ದುರ್ಗವಾವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡೆವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.

26 ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೊಳೆಯನ್ನಾಗಿಯೂ ಮಾಡಿದ್ದಾನೆ. 2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ! 3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. 4 ಯೆಹೋವನಲ್ಲಿ ಸದಾ ಭರವಸವಿಡಿದಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ. 5 ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡೆವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ. 6 ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ. 7 ನೀತಿಮಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ. 8 ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ವರಣೆಯ ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ. 9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು. 10 ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯುದ್ಧಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು. 11 ಯೆಹೋವನೇ, ನೀನು ಕೈಯತ್ತಿದ್ದರೂ ಅವರು ಲಕ್ಷಿಸಿದರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಆಗ್ನಿಯು ದಹಿಸಿಬಿಡುವುದು. 12 ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ. 13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ

ನಾಮವನ್ನೇ ಹೊಗಳುವೆವು, ಸ್ತುತಿಸುವೆವು. 14 ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ. 15 ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇಲೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ. 16 ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು. 17 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ. 18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ. 19 ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣ್ಣುಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷದ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು. 20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ. 21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹಠದಾದವರನ್ನು ಇನ್ನು ಮರೆಮಾಡುವುದಿಲ್ಲ.”

27 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ ಮತ್ತು ಮಹಾನದಿಯಲ್ಲಿ ಘಟಿಸರ್ಪವನ್ನೂ ಕೊಂದುಹಾಕುವನು. 2 ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ, 3 “ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ. 4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು. 5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ. 6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.” 7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬು ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬು ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ? 8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವವರ ಮೂಲಕ ಅದರೊಡನೆ ಮಿತಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. 9 ಹೀಗಿರಲು ಯಾಕೋಬ್ಬರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ. 10 ಕೋಟಿಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇವು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು. 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ

ದಯೆತೋರಿಸುವುದಿಲ್ಲ. 12 ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು. 13 ಆ ದಿನದಲ್ಲಿ ದೊಡ್ಡ ಕೊಂಬನ್ನಾದಲು ಅಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಪ್ರಜ್ಞರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

28 ಆಯೋ, ಕುಡುಕರಾದ ಎಫ್ರಾಯೀಮ್ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೊದಿದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ವಿರುವ ಹೂವಿನ ಪಾಡೇ! 2 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಲಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು. 3 ಕುಡುಕರಾದ ಎಫ್ರಾಯೀಮ್ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು. 4 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ವಿರುವ ಹೂವು ಫಲಕೊಡುವ ಕಾಲಕ್ಕೆ ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು. 5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು. 6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು. 7 ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ. 8 ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ. 9 ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ? 10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ ಅಲ್ಲಿ ಸ್ವಲ್ಪ. 11 ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು. 12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳಿದ ಹೋದರು. 13 ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ಪರಿವಾಗುವರು. 14 ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿ, 15 ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol h7585) 16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಳನ್ನು ಚೀಯೋನಿನಲ್ಲಿ, ಸ್ಥಿರವಾದ ಅಸ್ತಿವಾಸವನ್ನಾಗಿ ಇಡುತ್ತೇನೆ; ಭರವಸೆಮಾಡುವವನು ಅತುರಪಡನು. 17 ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಿಗೋಲನ್ನಾಗಿಯೂ ಮಾಡುವೆನು, ಕಲ್ಲಳೆಯು ಸುಳ್ಳಿನ ಆಶ್ರಯವನ್ನು ಬಿಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು. 18 ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು,

ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol h7585) 19 ಅದು ಹಾದುಹೋಗುವಾಗಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರಿಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು. 20 ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.” 21 ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. 22 ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನ ಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ. 23 ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ. 24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲೆ ಮಾಡುತ್ತಾ ಕುಂಟೆಹೊಡೆಯುವನೋ? 25 ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲ ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ? 26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. 27 ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ, ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೊಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ. 28 ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ. 29 ಈ ವಿವೇಕವು ಸಹ ಅತಿಶಯವಾದ ಅಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

29 ಆಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹಬ್ಬಾಗಿ ಬರಲಿ. 2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅಂಬಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು. 3 ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು. 4 ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮುಚ್ಚಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು. 5 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವುದು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು. 6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ತಿಕ್ಕಿಸುವನು. 7 ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು. 8 ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತು ಆತನ ಹೊಟ್ಟೆ ಬಿರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತು ಕಿರಿಚಿನನಾಗಿದ್ದು ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ

ಜನಾಂಗಗಳಿಗೂ ಇದೇ ಗತಿಯಾಗುವುದು. 9 ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ. 10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ. 11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಿಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಅಗುವುದಿಲ್ಲ” ಎಂದು ಹೇಳುವನು. 12 ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು. 13 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಅಜ್ಜಿಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. 14 ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ರಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು. 15 ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ ಆಗದಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ! 16 ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟಿದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟಿದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ? 17 ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು. 18 ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು. 19 ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಿಡವರು ಇಸ್ರಾಯೇಲರ ಸದಮಲಸ್ಥಾಯಿಯಲ್ಲಿ ಉಲ್ಲಾಸಿಸುವರು. 20 ಏಕೆಂದರೆ ಭಯಂಕರರು ನಿಶ್ಚೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು. 21 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಬಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಅಗಿರುವ ಅಧರ್ಮನಿಂದತರಲಿಲ್ಲರೂ, ಅವನ ಮಾರ್ಗವಾಗುವರು. 22 ಹೀಗಿರಲು ಅಬ್ರಾಮನನ್ನು ಲುದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಬರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ. 23 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಬರ ಸದಮಲಸ್ಥಾಯಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು. 24 ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.

30 ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. 2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಲೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ. 3 ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು. 4 ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ

ಬಂದಿದ್ದಾರೆ. 5 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವೃಥಾವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.” 6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟಿಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮಗ್ಗೋದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ. 7 ಐಗುಪ್ತದ ಸಹಾಯವು ವೃಥಾ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ. 8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರಿದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು. 9 ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು. 10 ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ. 11 ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ಥಾಯಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ. 12 ಆದುದರಿಂದ ಇಸ್ರಾಯೇಲರ ಸದಮಲಸ್ಥಾಯಿಯು ಹೀಗಿನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, 13 ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.” 14 ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು. 15 ಇಸ್ರಾಯೇಲರ ಸದಮಲಸ್ಥಾಯಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ. 16 ನೀವು, ‘ಬೇಡಕೆ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಹೋಗಿ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು. 17 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.” 18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. 19 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. 20 ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ವಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಮರೆ ಕಾಣುವಿರಿ. 21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. 22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ

ವಿಗ್ರಹಗಳನ್ನು, “ತೋಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಡುವುದಿರಿ. 23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಅಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದಗಳು ದೊಡ್ಡ ದೊಡ್ಡ ಪ್ರತಿಯೊಬ್ಬನು ಬಿಡುವವನು. 24 ಹೊಲವನ್ನು ಉಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು. 25 ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು. 26 ಇದಲ್ಲದೆ, ಯೆಹೋವನು ತನ್ನ ಜನರ ವಜ್ರವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳಕಷ್ಟು ಪ್ರಕಾಶಮಾನವಾಗಿತ್ತು. 27 ಇಗೋ, ಯೆಹೋವನ ನಾಮವು ದೊರೆದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ. 28 ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸಿ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು. 29 ನೀವೋ, ಹಬ್ಬದ ಸೌರೇಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. 30 ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಿಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಲುಳಿ ಇವುಗಳಿಂದ ತನ್ನ ಶಿಕ್ಷಾಪತ್ರವನ್ನು ತೋರ್ಪಡಿಸುವನು. 31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ವಾರ್ಯಸಂ ಆತನ ಧ್ವನಿಯಿಂದಲೇ ನಾಶವಾಗುವರು. 32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಬಿಡು, ಕಿನ್ನಿರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು. 33 ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

31 ಅಯ್ಯೋ, ಸಹಾಯಕ್ಕಾಗಿ ಏಗುತ್ತವೆನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸೆಮಾಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ಥಾಯಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ. 2 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. 3 ಏಗುತ್ತವು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. 4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂಪುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಜೇಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು. 5 ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಪಟ್ಟಣವು ನೆಲಸಮವಾಗುವುದು. 6 “ಇಸ್ರಾಯೇಲರೇ,

ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ. 7 ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಡುವವನು. 8 ಆಗ ಅಶ್ವಾರ್ಯಸಂ ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ, ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯಾವನನ್ನೂ ಬಿಟ್ಟಿರಲಿಲ್ಲ ಹಿಡಿಯಲ್ಪಡುವರು. 9 ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಜೇಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.

32 ಇಗೋ, ಒಬ್ಬ ರಾಜನು ನೀತಿಗುಣಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು. 2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು. 3 ಆಗ ನೋಡುವವರ ಕಣ್ಣು ಮೊಬ್ಬಾಗುವ, ಕೇಳುವವರ ಕಿವಿ ಮಂದವಾಗುವ. 4 ಅತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ಪಷ್ಟವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು. 5 ಇನ್ನು ಮೇಲೆ ನೀಚನು ಘನವಂತನಿನಿಸಿಕೊಳ್ಳನು. ಕಳ್ಳನು ಮಹನೀಯನಿನಿಸಿಕೊಳ್ಳನು. 6 ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬಿಡುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು. 7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. 8 ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು. 9 ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ! 10 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗಳೊಳ್ಳುವಿರಿ. ಆಗ ದ್ರಾಕ್ಷಿಯು ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. 11 ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. 12 ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರನೋಡಿರಿ. 13 ನನ್ನ ಜನರ ಹೊಲಗಳಿದ್ದಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಪಾದನೆಯಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ. 14 ಅರಮನೆಯು ಪಾಳುಬೀಳುವುದು, ಗಿಡಗುಟ್ಟುವ ಪಟ್ಟಣವು ನಿರ್ಜನವಾಗುವುದು, ಒಪ್ಪೆ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು. 15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಱಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು. 16 ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು. 17 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವುದು. 18 ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. 19 ಆದರೆ ಕಲ್ಲುಳಿ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು. 20 ನೀರಾವರಿಗಳೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

33 ಸೂರಿಯಾಗದಿದ್ದರೂ ಸೂರಮಾಡಿದಿ! ಬಾಧಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರಮಾಡಿ ಬಿಟ್ಟ ಮೇಲೆ ನೀನೂ ಸೂರಿಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು. 2 ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು. 3 ಭೋಗೇರಿಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು. 4 ನಿಮ್ಮ ಕೊಳ್ಳಿಯ ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು. 5 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. 6 ಜ್ಞಾನವೂ, ತೀವಳಿಕೆಯೂ, ರಕ್ಷಣಾಕಾರ್ಯದ ಸಮ್ಮುಖಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ವರ್ಗವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು. 7 ಇಗೋ, ಅವನ ಸಿಂಹವಿರಲು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. 8 ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತೆರವುಗೊಳಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು. 9 ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ. 10 ಯೆಹೋವನು ಹೀಗಿನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತವೆಸಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. 11 ನೀವು ಹೊಟ್ಟನ್ನು ಗರ್ಭಧರಿಗೆ ಕೂಳಿಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು. 12 ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಕಚ್ಚಿದಂತಾಗುವುದು. 13 ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ. 14 “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತೆಂಗುವರು?” ಎಂದುಕೊಳ್ಳುತ್ತಾರೆ. 15 ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಷಿಕೊಂಡ ಲಾಭ ಬೇಡವೆಂದು, ಲಂಚಮುಟ್ಟಿದಂತೆ ಕೈ ಬದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು. 16 ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ಯವು ಉಚಿತವಾಗಿ ಒದಗುವುದು, ನೀರು ನಿನ್ನಂದೇಹವಾಗಿ ದೊರಕುವುದು. 17 ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿಮಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ. 18 ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. 19 ನಿಮಗೆ ತಿಳಿಯದ ಅನ್ಯಭಾಷೆಯನ್ನೂ ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಅಡುವ ಆ ಕೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ. 20 ನಮ್ಮ ಉತ್ಪವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನಮ್ಮದಿಯ ನಿವಾಸವಾಗಿಯೂ, ಗೂಟೀಕಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ. 21 ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ. 22 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು. 23 ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕಲ್ಲ ಆಗಲಿಲ್ಲ. ಆಗ ದೊಡ್ಡ ಸೂರಿಯು ಕೊಳ್ಳಿಯಾಗಿ ಹಂಚುವುದಕ್ಕೆ ಆಸ್ತದವಾಯಿತು. ಕುಂಟರೂ ಸುಲಿಗೆ ಮಾಡಿದರು. 24 ಚೀಯೋನಿನ ಯಾವ

ನಿವಾಸಿಯೂ “ನಾನು ಅಸ್ತಸ್ತನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

34 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಅಲಿಸಲಿ. 2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ. 3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು. 4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಧಿ ಕೆಳಗೆ ಉದುರುವುದು. 5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು. 6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಿಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ಚದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ. 7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೊಳಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು. 8 ಏಕೆಂದರೆ ಅದು ಯೆಹೋವನು ಮುಯ್ಯತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ. 9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. 10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. 11 ಅದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಿಗೋಲನ್ನೂ ಎಳೆಯುವನು. 12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು. 13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಲಾಪ್ತಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು. 14 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು. 15 ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಸೋಡಿಯಾಗಿ ಸೇರಿಕೊಳ್ಳುವವು. 16 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ. ಜೊತೆಯಲ್ಲದೆ ಒಂದು ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು. 17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ಥವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

35 ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕೆಳಕಳಿಸುವುದು. 2 ಅದು ಸಮ್ಮುಖಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೇಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು. 3

ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ. 4 ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ. 5 ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು. 6 ಕುಂಟನು, ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷದ್ವನಿಗೈಯುವುದು, ಅರಣ್ಯದಲ್ಲೆ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು. 7 ಬೆಂಗಾಡು ಸರೋವರವಾಗುವುದು, ಒಣನೀಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಅಪುಜಂಬುಗಳ ಪ್ರದೇಶವಾಗುವುದು. 8 ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. 9 ಸಿಂಹವು ಅಲ್ಲಿ ಇರುವ. ಇಲ್ಲವೆ ಕಲ್ಪರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ, ಅಲ್ಲಿ ನಡೆಯುವರು. 10 ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಪ್ತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹದ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಒಡಿಹೋಗುವವು.

36 ಅರಸನಾದ ಹಿಜ್ಜಿಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶೂರದ ಅರಸನಾದ ಸನ್ನೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. 2 ಆಗ ಅಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಬಾಕ್ ಎಂಬುವವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಜಿಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು. 3 ಆ ಮೇಲೆ ಹಿಜ್ಜಿಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಲಾಕೀಮ್, ಲೇಖಕನಾದ ಶೆಬ್ಬಿ, ಅಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು. 4 ರಬ್ಬಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶೂರದ ಅರಸನ ಈ ಮಾತುಗಳನ್ನು ಹಿಜ್ಜಿಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು? 5 ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿರಾ?’ 6 “ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸೆವಿಟ್ಟಿರುತ್ತೀಯಷ್ಟೆ, ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲ ಭರವಸೆವಿಟ್ಟವರಿಗೆ ಅದೇ ಗತಿಯಾಗುವುದು. 7 ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ” ಎಂದು ಹೇಳಬಹುದು. ಹಿಜ್ಜಿಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲ! 8 “ಆದುದರಿಂದ ಈಗ ನನ್ನ ಒಡೆಯನಾದ ಅಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? 9 “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತರನ್ನು ನಂಬಿಕೊಂಡಿರುವಂತೆ ಕಾಣುತ್ತದೆ. 10 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು

ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು. 11 ಆಗ ಎಲ್ಲಾಕೀಮ್, ಶೆಬ್ಬಿ, ಯೋವ ಎಂಬುವವರು ರಬ್ಬಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಅದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು. 12 ಅದಕ್ಕೆ ರಬ್ಬಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು. 13 ಆಮೇಲೆ ರಬ್ಬಾಕೆಯು ಬಂದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶೂರದ ಮಹಾರಾಜನ ಮಾತನ್ನು ಕೇಳಿರಿ. 14 ಅರಸನು ನಿಮಗೆ, ‘ಹಿಜ್ಜಿಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’ 15 ಹಿಜ್ಜಿಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ, 16 ಹಿಜ್ಜಿಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು. 17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.” 18 “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಜಿಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು? 19 ಹಮಾತ್, ಅರ್ಪಾಡ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ? 20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು. 21 ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದದ್ದು. ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ. 22 ಹಿಜ್ಜಿಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಲಾಕೀಮ್, ಲೇಖಕನಾದ ಶೆಬ್ಬಿ, ಅಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಜಿಯನ ಬಳಿಗೆ ಬಂದು ಅವನಿಗೆ ರಬ್ಬಾಕೆಯ ಮಾತುಗಳನ್ನು ತಿಳಿಸಿದರು.

37 ಆಗ ಅರಸನಾದ ಹಿಜ್ಜಿಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಅಲಯಕ್ಕೆ ಹೋದನು. 2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಲಾಕೀಮ್, ಲೇಖಕನಾದ ಶೆಬ್ಬಿ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು. 3 ಆಗ ಅವರು ಯೆಶಾಯನಿಗೆ, “ಹಿಜ್ಜಿಯನು ಹೀಗೆ ಹೇಳುತ್ತಾನೆ, ‘ಈ ದಿನದ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸುತ್ತದೆ. ಹೆಗೆಯ ಕಾಲ ಬಂದದೆ; ಆದರೆ ಹರುವುದಕ್ಕೆ ಬಲ ಸಾಲದು. 4 ನಿನ್ನ ದೇವರಾದ ಯೆಹೋವನು ಅಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಬಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ

ಮುಯ್ಯತೀರಿಸಾನು. ಅದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು” ಎಂದು ಹೇಳಿದರು. 5 ಯೆಶಾಯನು ಅರಸನಾದ ಹಿಜ್ಕಿಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ, 6 “ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ. 7 ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬಿಡುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು. 8 ರಬ್ಬಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಿಕ್ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು. 9 ಅಷ್ಟರಲ್ಲಿ ಕೂಷಿನ ಅರಸನಾದ ತರ್ಹಾಕನು ತನ್ನ ವಿರುದ್ಧವಾಗಿ ಹನ್ನೆರಡುಬಾವು ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ನೇರೀಬನು ಕೇಳಿ, ಹಿಜ್ಕಿಯನ ಬಳಿಗೆ ದೂತರನ್ನು ಕಳುಹಿಸಿ, 10 “ಹಿಜ್ಕಿಯನೇ, ನೀನು ನಂಬುವ ದೇವರು, ‘ಯೆರೂಸಲೇಮ ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’ 11 ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ? 12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಬೆಕ್ಕ್ ಎಂಬ ಪಟ್ಟಣಗಳ ಜನರನ್ನೂ ತೆಲಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ? 13 ಹಮಾಕ್, ಅರ್ಪಾಡ್, ಸೆಫರ್ಯಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕಿಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕಿಯನ ಬಳಿಗೆ ಕಳುಹಿಸಿದನು. 14 ಹಿಜ್ಕಿಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಅಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು. 15 ಹಿಜ್ಕಿಯನು ಯೆಹೋವನನ್ನು ಕುರಿತು 16 “ಕೆರಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾದೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ. 17 ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ನೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ. 18 ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ. 19 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಅದುದರಿಂದಲೇ ಅವು ಅವರಿಂದ ಹಾಳಾದವು. 20 ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.” 21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕಿಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ನೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’ 22 ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ. 23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯೆರೆದು ದ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ತಾಮಿಯನ್ನಲ್ಲವೇ! 24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲಿಬನೋನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ

ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಧಾರವನಗಳನ್ನೂ ಪ್ರವೇಶಿಸಿದ್ದೇನೆ. 25 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ. 26 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಅದುದರಿಂದ ಕೋಟಿಕೊತ್ತಲುಗಳ ಪಟ್ಟಣಗಳನ್ನು ಹಾಳುಮಿಡುಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು. 27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು. 28 ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು. 29 ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಅದುದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ. 30 ಈ ಮಾತುಗಳು ನೆರವೇರುವುದು ಎಂಬುದಕ್ಕೆ ನೀವು ಈ ವರ್ಷದಲ್ಲಿ ಕೂಳಿಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು. 31 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು. 32 ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾದೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು. 33 ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕಡೆವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ. 34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ. 35 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ. 36 ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು. 37 ಆಗ ಅಶ್ಶೂರ್ಯರ ಅರಸನಾದ ಸನ್ನೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು. 38 ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮೈಲಕ್, ಸರೇಬೆಕ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರಾಬ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

38 ಆ ಕಾಲದಲ್ಲಿ ಹಿಜ್ಕಿಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು. 2 ಇದನ್ನು ಕೇಳಿದೊಡನೆ ಹಿಜ್ಕಿಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು. 3 ಹಿಜ್ಕಿಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ

ಅತ್ತನು. 4 ಆಗ ಯೆಹೋವನು ಯೆಶಾಯನಿಗೆ, 5 “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕಿಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣಿರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. 6 ನಿನ್ನನ್ನೂ ಈ ಪಟ್ಟಣವನ್ನೂ ಅಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು. 7 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ. 8 ಇಗೋ, ಸೂರ್ಯನ ಇತಿತವನ್ನು ಅಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು. 9 ಯೆಹೂದರ ಅರಸನಾದ ಹಿಜ್ಕಿಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು 10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol h7585) 11 ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರನು. 12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗಿಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ. 13 ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲ್ಲಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು. 14 ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು. 15 ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಅತ್ಯಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು. 16 ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಅತ್ಯವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ. 17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಿಂತಲೇ ಆಯಿತು, ನನ್ನ ಅತ್ಯವನ್ನು ನಾಶಕರಪಡಿಸಿದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ. 18 ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol h7585) 19 ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯ ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು. 20 ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಅಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.” 21 ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು. 22 ಹಿಜ್ಕಿಯನು, “ನಾನು ಗುಣಹೊಂದಿ ಯೆಹೋವನ ಅಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

39 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕಿಯನು ಅಸ್ತಮಾನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು. 2 ಹಿಜ್ಕಿಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತ್ವಲ

ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿರುವದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. 3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕಿಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು. 4 ಯೆಶಾಯನು ತಿರುಗಿ ಹಿಜ್ಕಿಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು. 5 ಆಗ ಪ್ರವಾದಿಯಾದ ಯೆಶಾಯನು ಹಿಜ್ಕಿಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು. 6 ಇಗೋ, ನಿನ್ನ ಪೂರ್ವಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿನಲ್ಲಿ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿನೂ ಉಳಿಯುವುದಿಲ್ಲ. 7 ‘ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು. 8 “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕಿಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.

40 “ನನ್ನ ಸಂತ್ಯೆಸಿರಿ, ಸಂತ್ಯೆಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ. 2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಅಜ್ಜೆ. 3 ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ” 4 ಎಲ್ಲಾ ಹಕ್ಕಿಗಳೊಳಗು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು. 5 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. 6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. 7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು! 8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು. 9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತವರ್ಪತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದರ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು! 10 ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ. 11 ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೊಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು. 12 ಯಾರು ಸಾಗರ ಸಮುದ್ರಗಳನ್ನು ಬಿಡಾದ ಕೈಯಿಂದ ಕೇಣಿನಿಂದ ನಿರ್ಣಯಿಸಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು? 13

ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು? 14 ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲ್ಪಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು? 15 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದಯವಾಗುವಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ. 16 (ಆತನಿಗರ್ಪಿತತತ್ವ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು. 17 ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ. 18 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ? 19 ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿನನು ಅದಕ್ಕೆ ಚೆನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಳಿಗಳನ್ನು ಹಾಕುವನು. 20 (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. 21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಅದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ? 22 ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಅಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ. 23 ಪ್ರಭುಗಳನ್ನು ನಿರ್ಣಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ. 24 ಇವರು ನಡೆಲಟ್ಟ ಕೂಡಲೆ, ಬಿತ್ತಲಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು. 25 ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ. 26 ನಿಮ್ಮ ಕಣ್ಣುಗಳನ್ನು ಮೇಲೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನು, ಮಹಾಶಕ್ತನೂ ಆಗಿರುವುದರಿಂದ, ಅವುಗಳೊಳಗೆ ಒಂದೂ ಕಡಿಮೆಯಾಗದು. 27 ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಿಬೀಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲ” ಎಂದು ಏಕೆ ಅಂದುಕೊಳ್ಳುತ್ತೀ? 28 ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ. 29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. 30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಧರಿಸುವರು. 31 ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

41 ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ. 2 ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪನಾಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಅಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು. 3 ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು. 4 ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು?

ಅದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಅದಿಪುರುಷನೂ, ಅಂತ್ಯಕಾಲದವರ ಸಂಗಡಿನೂ ಆಗಿರುವ ನಾನೊಬ್ಬನೇ. 5 ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು. 6 ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು. 7 ಹಾಗೆಯೇ ಶಿಲ್ಪಿಯು ಎರಕದವನನ್ನೂ ಸುತ್ತಿಗೆಯಿಂದ ಸಮಮಾಡುವವನು ಅಡಗಿಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳಗಿಳಿಂದ ಜಡಿದರು. 8 ನನ್ನ ಸೇವಕನಾದ ಇಸ್ರಾಯೇಲೇ, ನಾನು ಅರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಾಹಾಮನ ಸಂತತಿಯೇ, 9 ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಅರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, 10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ವಿಮೆಗೊಳ್ಳಿದರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. 11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲವೆ ಹೋಗುವರು. 12 ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ಣಾಮವಾಗುವರು. 13 ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ. 14 ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ. 15 “ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ. 16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಸಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳನವಿ. 17 ಬಾಯಾರಿ ಬಾಲಿಗೆ ಬಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. 18 ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು. 19 ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. 20 ಅಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು. 21 ಯಾಕೋಬ್ಬರ ಅರಸನಾದ ಯೆಹೋವನು ಹೀಗಿನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ” 22 ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು. 23 ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಅಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದನ್ನಾಗಲಿ ಮಾಡಿರಿ. 24 ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಳ್ಳರೇ ಸರಿ! 25 ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ.

ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು. 26 ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ. 27 ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. 28 ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ, ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಅಲೋಚಕನು ಇಲ್ಲವೇ ಇಲ್ಲ. 29 ಆಹಾ, ಅವರೆಲ್ಲಾ ವೃಥಾವೇ, ಅವರ ಕಾರ್ಯಗಳು ವೃಥಾವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.

42 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಅತ್ಯವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ವರ್ತಮನ್ನು ಪ್ರಚುರಪಡಿಸುವನು. 2 ಇವನು ಕೂಗಾಡುವುದಿಲ್ಲ, ಅರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ. 3 ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ವರ್ತಮನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು. 4 ಲೋಕದಲ್ಲಿ ಸದ್ವರ್ತಮನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. 5 ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನಂಬ ದೇವರು ಹೀಗೆಯ್ದುತ್ತಾನೆ, 6 “ಯೆಹೋವನಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. 7 ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ. 8 ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ಎಗ್ರಹಗಳ ಪಾಲು ಮಾಡೆನು. 9 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” 10 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿ. 11 ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಅರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ. 12 ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ. 13 ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಅರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರಿಸುವನು. 14 ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು. 15 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು. 16 ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ. 17 ಕತ್ತಿದ ಎಗ್ರಹಗಳಲ್ಲಿ ಭರವಸೆವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು. 18 ಕಿವುಡರೇ, ಕೇಳಿರಿ!

ಕುರುಡರೇ, ನೀವು ಕಣ್ಣಿಟ್ಟು ನೋಡಿರಿ! 19 ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಥರು ಯಾರು? 20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು. 21 ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ವಕ್ಕೆ ತರಬೇಕೆಂದು ಇಷ್ಟಪಟ್ಟನು. 22 ಈ ಜನರೇ ಕೊಳ್ಳಿಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರಿಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ. 23 ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಅಲಸಿ ಕೇಳುವರು? 24 ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲ್‌ನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಯಾರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ. 25 ಅದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

43 ಈಗಲ್ಲದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆಯ್ದುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದಿನಲ್ಲಾ, ನೀನು ನನ್ನವನೇ. 2 ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು. 3 ಏಕೆಂದರೆ ಯೆಹೋವನಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ಥಾಮಿಯಾದ ನಾನು ನಿನ್ನ ರಕ್ಷಕನು. ಏಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ. 4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. 5 ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು. 6 “ಅವರನ್ನು ಒಪ್ಪಿಸಿಬಿಡು” ಎಂದು ಉತ್ತರದಿಕ್ಕಿಗೂ “ತಡೆಯಬೇಡ” ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ, 7 ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು. 8 ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ. 9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ “ಇದು ನಿಜ” ಎಂದು ಹೇಳಲಿ. 10 ಯೆಹೋವನ ಮಾತೇನೆಂದರೆ, “ನೀವು ನನ್ನ ಸಾಕ್ಷಿ, ನಾನು ಅರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. 11 ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12 ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು. 13 ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ, ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?” ಎಂಬುದೇ ಯೆಹೋವನ ಮಾತು. 14 ನಿಮ್ಮ

ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ಬೀರುರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು. 15 ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ. 16 ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ, 17 ಯಾರು ರಥಗಳನ್ನು, ಕುದುರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಅರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ, 18 ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. 19 ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು. 20 ಬಲಿಯಲಿನ ಮೃಗಗಳು, ನರಿಗಳು, ಗೊಬಳೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಅರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ, 21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ. 22 “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿ. 23 ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಡೆಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ. ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. 24 ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಟುಗಳ ಕೊಬ್ಬಿನಿಂದ ನನ್ನನ್ನು ತೃಪ್ತಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ. 25 ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ. 26 ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಆಪಾರಾದ ಕುರಿತು ವಾದಿಸುವ, ನಿನ್ನ ಸದ್ವರ್ತಮೆ ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು. 27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ. 28 ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕೊಡುತ್ತೇನೆ, ಇಸ್ರಾಯೇಲನ್ನು ದೂಷಣೆಗೊಳಿಸಿ ಬಿಟ್ಟಿದ್ದೇನೆ.”

44 ನನ್ನ ಸೇವಕನಾದ ಯಾಕೋಬೇ, ನಾನು ಆಡುಕೊಂಡ ಇಸ್ರಾಯೇಲೇ, ಈಗ ಕೇಳು: 2 ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆಡುಕೊಂಡ ಯೆಶುರೂನೇ, ಭಯಪಡಬೇಡ! 3 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನಲದಲ್ಲಿ ಕಾಲುಮೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಅತೀರ್ಪಾದವನ್ನು ಸುರಿಸುವೆನು. 4 ನೀರಿನ ಕಾಲುಮೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. 5 (ಅನ್ನಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” 6 ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಪ್ತರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. 7 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯವುಗಳನ್ನು ಹೇಳಲಿ. 8 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು.

ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” 9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ. ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರೆಲ್ಲ, ಗೃಹಿಸುವವರೆಲ್ಲ, ಅವರು ನಾಚಿಕೆಗೆ ಗುರಿಯಾಗುವರು. 10 ದೇವತೆಯನ್ನು ರೂಪಿಸುವವರೂ, ವೃಥಾವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? 11 ವಿಗ್ರಹ ಶರಣರಲ್ಲಾ ಆಶಾಭಂಗಪಡುವರು, ಅದನ್ನು ಕತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು. 12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟೆಗಳಿಂದ ಬಿಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಿಳುವನು, ನೀರಿಲ್ಲದೆ ದಣಿಯುವನು. 13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈಮಾರಿಗಳಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು. 14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಫೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು. 15 ಅದು ಸೌಧಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು. 16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು. 17 ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು. 18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ. 19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸತ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು. 20 ಅವನು ತಿನ್ನುವುದು ಬೂದಿಯೇ; ಮೋಸಕ್ಕೋಳಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. 21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೊಂಡು, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು. 22 ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೊ. 23 ಆಕಾಶವೇ, ಹರ್ಷದ್ದನಿಗಿ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಅರ್ಚಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹದ್ದನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು. 24 ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿನ್ಯಸಿಸಿದ್ದೇನೆ. 25 ನಾನು ಕೊಚ್ಚಿಕೊಳ್ಳುವವರ ಶತುನುಗಳನ್ನು ನಿರರ್ಥಕಪಡಿಸಿ, ಕಣಿವೆಗಳುಂಟಾದವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು. 26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ,

‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಿಗೆ ಮಾಡುವೆನು’ ಎಂದು ಮುಂತಿಳಿಸಿ 27 ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅವುಗಳ ಕೊಡುವವನಾಗಿದ್ದೇನೆ. 28 ಕೋರೇಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.

45 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಪಟ್ಟವೋ, ತಾನು ಅಭಿಷೇಕಿಸಿದ ಆ ಕೋರೇಷನಿಗೆ ಹೀಗಿನ್ನುತ್ತಾನೆ, 2 “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು. 3 ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಣ್ಣಿಟ್ಟಿರುವ ಅಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿ ನಿಕ್ಷೇಪವನ್ನೂ ನಿನಗೆ ಕೊಡುವೆನು. 4 ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ. 5 ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು. 6 ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು. 7 ನಾನು ಬೆಳಕನ್ನು ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ ಕೆಡೆನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು. 8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಪಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು. 9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯಮಾಡುವವನ ಗತಿ ಏನು! ಮಣ್ಣಿನ ಮಡಿಕೆಗಳೆಲ್ಲ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯೆಲ್ಲ’ ಅಂದಿರತೇ? 10 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ! 11 ಆದರೂ ಇಸ್ರಾಯೇಲರ ಸದಮಲಸ್ಥಾಯಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. 12 ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ. 13 ನಾನು ಕೋರೇಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು” ಎಂದು ಸೇನಾದಿಶ್ವರನಾದ ಯೆಹೋವನು ಹೇಳುತ್ತಾನೆ. 14 ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಡಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮ ಬರಗು ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.” 15 ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. 16 ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೇಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ

ಮುಳುಗುವರು. 17 ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೇಡಾಗುವುದಿಲ್ಲ, ಮಾನಭಂಗಪಡುವುದಿಲ್ಲ. 18 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸಿದ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗಿನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ. 19 ನಾನು ರಹಸ್ಯದಲ್ಲಿ ನುಡಿದವನಲ್ಲ, ಅಭೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ, ಯೆಹೋವನೆಂಬ ನಾನು ಸತ್ಯಾಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ. 20 ತಪ್ಪಿಸಿಕೊಂಡ ಅನ್ಯಜನರೇ, ಕೂಡಿದನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ. 21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಅಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ. 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. 23 ನನ್ನಷ್ಟಕ್ಕೆ ನಾನೇ ಅಣೆಯನ್ನು ಇಚ್ಛಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು. 24 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು. 25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

46 ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪತನಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರಡುತ್ತಿದ್ದವುಗಳು ಪತನಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು. 2 ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ತಬ್ಧರಾದ ಒಳಗಾದವು. 3 ಯಾಕೋಬವಂಶವೇ, ಇಸ್ರಾಯೇಲ್ ಮನೆತನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ. 4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು. 5 ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ? 6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗೆನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಿಗಿ ಪೂಜೆಮಾಡುವರು. 7 ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೇ ಅವನನ್ನು ಕಷ್ಟದಿಂದ ಬಿಡಿಸಲಾರದು. 8 “ದೋಲಿಗಳೇ, ಇದನ್ನು ಭಾಷಕದಲ್ಲೆಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! 9 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. 10 ಅರಂಭದಲ್ಲೆಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು

ಪುರಾತನಕಾಲದಲ್ಲಿಯೇ ಅರುಹಿದ್ದೇನೆ. 11 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಅಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು. 12 ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ. 13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

47 ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೊಳ್ಳಿ, ಕಸ್ತೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊಳ್ಳಿ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ. 2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು. 3 ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೇಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತಿರಿಸುವೆನು. 4 ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು. 5 ಕಸ್ತೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೊಳ್ಳಿ, ಕತ್ತಲೆಯಾಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ. 6 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗಿಡಿದೆನು. ಅವರನ್ನು ನಿನ್ನ ಕೈವಶ ಮಾಡಲು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೋಗವನ್ನು ಹೊರಿಸಿದೆ. 7 “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಪಿಟ್ಟುಕೊಳ್ಳಿ. 8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರತೋಷವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. 9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರತೋಷ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ. 10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿಮೋಚಕಗಳು ನಿನ್ನನ್ನು ಸೊಟ್ಟಿಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ. 11 ಹೀಗಿರಲು ನೀನು ಮಂತ್ರಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶವು ನಿನ್ನ ಮೇಲೆ ಪಕ್ಕನೆ ಬರುವುದು. 12 ನೀನು ಬಾಲ್ಯಾರಂಭ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟಿತು. 13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. 14 ಇಗೋ, ಇವರೆಲ್ಲಾ ಕೂಳಿಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ವಾಲೆಯು ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ. 15 ನೀನು ಪ್ರಯಾಸಪಟ್ಟಿರುವುದಿಲ್ಲ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚರಿದ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.

48 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಹೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ. 2 ಇವರು ತಮ್ಮನ್ನು ಪರಿಶುದ್ಧ ಪಟ್ಟಿಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸೆಬಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು. 3 ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು. 4 ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು. 5 ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು. 6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದು ಸ್ವಪ್ನವಿಷಯಗಳನ್ನು ನಿನಗೆ ತಿಳಿಸುತ್ತೇನೆ. 7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ. “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಿಗೊಡಿಸಲಿಲ್ಲ. 8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ತಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ. 9 ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು. 10 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳೆಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ. 11 ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು. 12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ. 13 ನನ್ನ ಕೈ ಭೂಮಿಗೆ ಅಸ್ಥಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವರಡೂ ಒಟ್ಟಾಗಿ ನಿಲ್ಲುವವು. 14 ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ತೀಯರ ಮೇಲೆ ಕೈಮಾಡುವನು. 15 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು. 16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ. 17 ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಇಸ್ಸುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು. 18 ನೀನು ನನ್ನ ಅಜ್ಜಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು. 19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ. 20 ಬಾಬೆಲಿನಿಂದ ಹೊರಡಿರಿ! ಕಸ್ತೀಯರ ಕಡೆಯಿಂದ ಹಾರಿಹೋಗಿರಿ! ಹರ್ಷದ್ದನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆ” ಎಂದು ಹೇಳಿರಿ. 21 ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು

ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಅತನು ಬಂಡೆಯನ್ನು ಸೀಳಲು ಜಲಪಾತವಾಯಿತು. 22 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.

49 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. 2 ನನ್ನ ಬಾಯಿಯನ್ನು ಹದವಾದ ಬಡ್ಡವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. 3 ಅತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು. 4 ಆದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು. 5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಬರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಅತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೇ. 6 ಅತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ತಪರಾಧವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರಿಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.” 7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಪಹೃತನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ಥಾಯಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ಥಾಯಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.” 8 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ. 9 ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು. 10 ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ರುಳಿವೂ ಬಿಸಿಲೂ ಬಡಿಯುವುದಿಲ್ಲ, ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು. 11 ನನ್ನ ಬೆಟ್ಟಗಳನ್ನೆಲ್ಲಾ ಸಮುದಾಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತಿರುವೆನು. 12 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. 13 ಆಕಾಶವೇ, ಹರ್ಷದ್ದನಿಗಿಲ್ಲಿ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷದ್ದನಿಗಿಲ್ಲಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.” 14 ಜಿಯೋನ್ ನಗರಿಯಾದರೂ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು. 15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಡೆದ ತನ್ನ ಮೊಲಕೂಡನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ. 16 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. 17 ನಿನ್ನ ಮಕ್ಕಳು ತುರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ. 18 ಕಣ್ಣೆತ್ತಿ ಸುತ್ತಲು

ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಅಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಡಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ. 19 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಫಲಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡು. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ. 20 ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಅಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು. 21 ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಿಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’ ಎಂದುಕೊಳ್ಳುವಿ. 22 ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ದ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು. 23 ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಅಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು. 24 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ? 25 ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು. 26 ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೀರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಬರ ಶೂರನು” ಎಂದು ನರಜನದವರೆಲ್ಲರಿಗೂ ಗೊತ್ತಾಗುವುದು.

50 ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಜಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ವಿಮಿತ್ತ ನಿಮ್ಮನ್ನು ಮಾರಿದನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟನು. 2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಕಿಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಗಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. 3 ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.” 4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು, ಎಚ್ಚರಿಸಿ ಶಿಕ್ಷಿತರಂತೆ ನಾನು ಕೆಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ. 5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ. 6 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. 7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಅಶಾಭಂಗಪಡಲಾರದೆಂದು ನನಗೆ ಗೊತ್ತು. 8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯಮಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕರ್ತಿಯು ಯಾರು?

ಅವನು ನನ್ನ ಬಳಿಗೆ ಬರಲಿ. 9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅವರಾದಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು. 10 ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸೆವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. 11 ಓಹೋ, ಬೆಂಕಿಹಚ್ಚಿ ಸುತ್ತುಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳೆಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

51 ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ. 2 ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಅಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು. 3 ಯೆಹೋವನು ಚೀಯೋನನ್ನು ಸಂತ್ಯಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನೆ ಉದ್ಧಾರದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು. 4 “ನನ್ನ ಜನರೇ, ಅಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು. 5 ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೇಷನಿವಾರಿಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು. 6 ನಿಮ್ಮ ಕಣ್ಣುಗಳನ್ನು ಮೇಲೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ. 7 ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. 8 ನುಸಿಯು ಅವರನ್ನು ಬಿಟ್ಟುಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಾಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.” 9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚಿತ್ತುಕೋ, ರಹಸ್ಯವನ್ನು ಭೇದಿಸಿ ಘಟಿಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ? 10 ಸಮುದ್ರವನ್ನೂ, ಮಹಾಕಾಶದ ಬಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾಗುವನ್ನಾಗಿ ಮಾಡಿದವನು ನೀನಲ್ಲವೋ? 11 ಯೆಹೋವನು ವಿಮೋಚಿಸಿದವರು ಹಿಂದಿಗೆ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹದ್ದನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು. 12 ನಾನೇ, ನಾನೇ ನಿನ್ನನ್ನು ಸಂತ್ಯಸುವವನು. ಮರ್ತ್ಯಮನುಷ್ಯನಿಗೆ, ಹುಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು? 13 ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಬುತ್ರೀಯಾ? ಆ ಹಿಂಸಕನ ಕ್ರೋಧವು

ಎಲ್ಲಿ ಇದೆ? 14 ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ. 15 ಅಲೆಗಳು ಭೋಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ, ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ. 16 ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ. 17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚಿತ್ತುಕೋ, ಎಚ್ಚಿತ್ತುಕೋ, ಎದ್ದುನಿಲ್ಲ! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ. 18 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ. 19 ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನ್ನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ರಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತ್ಯಸಲಿ? 20 ನಿನ್ನ ಮಕ್ಕಳು ಪ್ರಜ್ಞತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ. 21 ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ, ಅದುದರಿಂದ ಈಗ ಇದನ್ನು ಕೇಳು. 22 ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ. 23 ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲ.”

52 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ. 2 ಯೆರೂಸಲೇಮೇ, ಧೂಳನ್ನು ರುಝಾಡಿಸಿಕೋ! ಎದ್ದು ಅಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ! 3 ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವನು.” 4 ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಏಗಪ್ಪದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧಿಸಿದಿರಿದು.” 5 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ನರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ. 6 ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. 7 ಪರ್ವತಗಳ ಮೇಲೆ ತ್ವರಿಸುವಂತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು ಶುಭದ ಸುಮಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ. 8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷದ್ಧನಿಗೈಯುತ್ತಾರೆ. ಯೆಹೋವನು ಚೀಯೋನಿಗೆ

ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು. 9 ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ. 10 ಯೆಹೋವನು ಸಕಲ ಜನಾಂಗಗಳ ಕಣ್ಣಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು. 11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! 12 ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ, ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು. 13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು, ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. 14 ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, 15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

53 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? 2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಿಲ್ಲ. 3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿವೀಡಿತನು, ಜನರು ಮುಖವನ್ನು ಓರ್ಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. 4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. 5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 6 ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. 7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಲಾಣಿ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. 8 ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಪಟ್ಟಿತು ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? 9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ಯಾಂಕ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. 10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗಿಂದ ಕೊಂದನು, ಇವನು ತನ್ನ ಅತ್ಮವನ್ನು ಪ್ರಾಯಶ್ಚಿತಿಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; 11 ತನ್ನ ಅತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು

ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. 12 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರಿಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

54 “ಹೆದರವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಅನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ. 2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. 3 ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. 4 “ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನ್ನಗಾದ ಅವಮಾನವನ್ನು ಮರೆತುಬಿಡು, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. 5 “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾದೀಪ್ತರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ಥಾಯಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು. 6 ನೀನು ತೃಪ್ತಿಸಿದ ಮನನೊಂದ ಹೆಂಡತಿ, ಹೌದು, ತೃಪ್ತಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ. 7 “ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು. 8 ತಟ್ಟನೆ ಉದ್ದಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ. 9 “ನಿನ್ನನ್ನು ತೃಪ್ತಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಅವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ. 10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. 11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನಿಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಪಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು. 12 ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು. 13 ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು. 14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರು, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು. 15 ಸಂಗಡ, ಯಾರಾದರೂ ನಿನ್ನ ಸಂಗಡ ವ್ಯಾಜ್ಯಮಾಡಿದರೆ ಅವರು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯಮಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. 16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕರ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ. 17 ನಿನ್ನನ್ನು ಎದುರಿಸಲು ಕಲ್ಲಿನಿಂದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ

ಯೆಹೋವನ ಸೇವಕರ ಸ್ವಾಸ್ಥ್ಯವೂ, ನಾನು ದಯಪಾಲಿಸುವ ಸದ್ವರ್ತಮಾನವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

55 “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ. 2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಅನಂದಪಡಿಸಿರಿ. 3 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಅಲಿಸಿದರೆ ಬದುಕಿ ಬಾಳುವಿರಿ. ನಾನು ದಾವಿದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು. 4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು. 5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ಥಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು. 6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ. 7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು. 8 ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. 9 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ. 10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, 11 ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೊಂಡಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ. 12 ನೀವು ಅನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು. 13 ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ತರಣಿಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”

56 ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಅಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು. 2 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಅಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು. 3 ಯೆಹೋವನನ್ನು ಅವಲಂಬಿಸಿದ ವಿಧೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಆಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಆಯ್ಯೋ, ನಾನು ಗೊಡ್ಡಮರ’ ಎಂದು ಅಂದುಕೊಳ್ಳದಿರಲಿ. 4 ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಅಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ 5 ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಣಾರಗಳೊಳಗೆ ನನ್ನ ಅಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಲಿಲೆಯನ್ನಿಟ್ಟು ಹೆಣ್ಣುಗರು ಮಕ್ಕಳಿಗಿಂತ

ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು. 6 ಅನ್ಯದೇಶೀಯರಲ್ಲಿ ಯಾರು ಯೆಹೋವನಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಅಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ 7 ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು. 8 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನು ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’ ಎಂಬುದು. 9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಗಿರಿಬಿಡುವುದಕ್ಕೆ ಬನ್ನಿರಿ! 10 ಇವರ ಕಾಲವಾಗಾರು ಕರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾತಿಸಿ ಮಲಗಿಕೊಂಡು ಕನವರಿಸುವ ನಾಯಿಗಳು. 11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ. 12 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟಿ ಕೊಚ್ಚಿಕೊಳ್ಳುವರು.

57 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ವಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು. 2 ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘವಿದ್ಯಾಸ್ಥಾನದಲ್ಲಿ ವಿಶ್ವಮಿಸಿಕೊಳ್ಳುತ್ತಿದ್ದಾನೆ. 3 ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! 4 ಯಾರೂ ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದರೆದು ನಾಲಿಗೆಯನ್ನು ಚಾಚುತ್ತೀರಿ? 5 ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ. 6 ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? 7 ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ. 8 ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ; ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು, ಅದನ್ನು ಹತ್ತಿ ಅದರಲ್ಲಿ ಅನ್ನರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ, ಅವರ ಸಂಗಮವನ್ನು ಅತಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ. 9 ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯೋಗಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. (Sheol h7585) 10 ನೀನು ನಡೆದು ನಡೆದು ಅಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಅದುದರಿಂದ ನೀನು ಸೋತುಹೋಗಲಿಲ್ಲ. 11 ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ? 12 ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ. 13 ನೀನು ಕೂಗಿಕೊಳ್ಳುವಾಗ ನೀನು

ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನದ್ದರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಿಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಅಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು. 14 “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ. 15 ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ವ್ಯಾಜ್ಯಮಾಡುವುದಿಲ್ಲ. ಕಡೆಯ ತನಕ ಕೊಳೆಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು. 17 ನನ್ನ ಜನರ ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ. 18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ತಬ್ಧಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಅದರಣೆಯನ್ನು ಪ್ರತಿಫಲವಾಗಿ ಕೊಡುವೆನು.” 19 ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ತಬ್ಧಮಾಡುವೆನು” ಎಂದು ಹೇಳುತ್ತಾನೆ. 20 ದುಷ್ಟರಾದರೋ ಅಲ್ಪೋಲಕಲ್ಪೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರುವುದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ. 21 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.

58 ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬು ವಂಶದವರಿಗೆ ಅವರ ಪಾಪಗಳನ್ನು ತಿಳಿಸು. 2 ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ದೈಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಅನಂದಿಸುತ್ತಾರೆ. 3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಿಗಿಟ್ಟಿರುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ. 4 ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುಡ್ಡು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. 5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಅಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? 6 ನೋಡಿರಿ, ಕೇಡಿನ ಬಂಧನಗಳನ್ನು ಬಿಡುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, 7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೆ ಆಗಲಿ ಮುಖಪ್ರತಿಸ್ಪರ್ಧಿಸುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. 8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು,

ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. 9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು, 10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲೆಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. 11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಗೊಳಿಸಿ, ನಿಮ್ಮ ಎಲ್ಲಮುಖಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. 12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಕಿದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲೆತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು. 13 ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ, 14 ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.

59 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟೈಗಿಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ. 2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ. 3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ. 4 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವಾರೆ. 5 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು. 6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯಿದ್ದು ಹೊದಿಕೆಯಾಗದು; ಇವರ ಕಾಯಗಳು ಅಧರ್ಮಕಾಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ. 7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಅತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ; 8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು. 9 ಅದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ. 10 ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ವರ ಹಾಗಿದ್ದೇವೆ. 11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ,

ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಾಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು. 12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. 13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಅಡಿದೇವೆ. 14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದೆ. 15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರಿಯಾಗುತ್ತಾನೆ. 16 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವೆಂದು ಕ್ಲಾಪವನ್ನು ಹೊಡೆದನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕ್ಲಾಪ ಸ್ವಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು. 17 ಅವನು ನೀತಿಯನ್ನು ವಜ್ರಪಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ಥಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಬೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು. 18 ತನ್ನ ವಿರೋಧಿಗಳಲ್ಲಿಟ್ಟ ಕೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು. 19 ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟ ಇಕ್ಕಟ್ಟಿನಲ್ಲಿ ಹಾಯುವ ತೊರೆ ಯ ಹಾಗೆ ಆತನು ರಭಸದಿಂದ ಬರುವನಷ್ಟೆ. 20 “ಒಬ್ಬ ವಿಮೋಚಕನು ಚೀಯೋನಿಗೂ, ದೋಹವನ್ನು ಬಿಟ್ಟುಬಿಟ್ಟ ಯಾಕೋಬ್ಬರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ. 21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿದಿರಿ: “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.

60 ಬಳಿ, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ. 2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು. 3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು. 4 ಕಣ್ಣಿತ್ತ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ. 5 ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು. 6 ಉಪ್ಪುಸಮೂಹವೂ, ಮಿದ್ಯಾನಿನ ಮತ್ತು ಏಫೆದ ಪ್ರಾಯದ ಒಂಟಿಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ ಧೂಪವನ್ನೂ ತೆಗೆದುಕೊಂಡು ಶಬದಿಂದ ಬಂದು ಯೆಹೋವನ ಸ್ತುತಕೃತ್ಯಗಳನ್ನು ಸಾರುವರು. 7 ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಿಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಅಲಯವನ್ನು ಘನಪಡಿಸುವೆನು. 8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ

ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು? 9 ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಕಿಕನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ಥಾಯಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುವಿವೆ. 10 ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ. 11 ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು. 12 ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಕಾಗಿ ಹೋಗುವವು. 13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯ, ತಪಸಿ, ತಿಲಕ ಈ ವ್ಯಕ್ತರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. 14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತೆಗೆಬಗ್ಗಿ ಬರುವರು; ನಿನ್ನನ್ನು ಅಸಹ್ಯಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ಥಾಯಿಯ ಚೀಯೋನ್ ಎಂದು ಕೊಂಡಾಡುವರು. 15 ನಿವಾಸಿಗಳು ತ್ವಡಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಪ್ರೇಷಿತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು. 16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಬರ ಶೂರನು ಎಂದು ನೀನು ತಿಳಿದುಕೊಳ್ಳುವಿ. 17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು. 18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳಿಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ಥಾನತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ. 19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುರುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. 20 ನಿನ್ನ ಸಮೀಪವು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು. 21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು. 22 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಲಿನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

61 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವುದನ್ನು ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ. 2 ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ. 3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಅನಂದತ್ವಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ವೋತ್ತರ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ

ಪ್ರಭಾವಕ್ಕೋಸ್ಕರ ಹಾಕಿದ ನೀತಿವ್ಯಕ್ತಗಳು ಎಂಬ ಬಿರುದು ಇವರಿಗಾಗುವುದು. 4 ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು. 5 ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು. 6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. 7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟಿದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು. 8 ಯೆಹೋವನಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. 9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಅಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು. 10 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಅಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. 11 ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವ್ಯಕ್ತಿ ಹೊಂದುವಂತೆ ಮಾಡುವನು.

62 ಬೇಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಗಳೆಯಂತೆ ಪ್ರಜ್ಞಿಸಿಸುವವರೆಗೆ, ನಾನು ಮೌನವಾಗಿರದೆ ಬೇಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು. 2 ಜನಾಂಗಗಳು ನಿನ್ನ ಧರ್ಮವನ್ನು ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು. 3 ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜತೀರೋಭೂಷಣವಾಗಿಯೂ ಇರುವಿ. 4 ನೀನು ಇನ್ನು ಮೇಲೆ “ತೃಪ್ತಿಸಿಲ್ಲವು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. 5 ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. 6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರು. ಯೆಹೋವನನ್ನು ಸ್ಮರಿಸುವವರೇ; 7 ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಆತನಿಗೂ ವಿರಾಮ ಇಲ್ಲದಿರಲಿ. 8 ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಜ್ಞೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ನರು ಕುಡಿಯುವುದೇ ಇಲ್ಲ. 9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ಮರಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ

ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ. 10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ದ್ವಜವನ್ನೆತ್ತಿರಿ. 11 “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನಿನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. 12 ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತೃಪ್ತಿಸದ ಪಟ್ಟಣ” ಎಂದು ಹೆಸರು ಬರುವುದು.

63 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಟ್ಟದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ. 2 ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ? 3 ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ, ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು. 4 ಏಕೆಂದರೆ ಮುಯ್ಯೆ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು. 5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ವಭಾದಾನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು. 6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು. 7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ವತೃಪ್ತಗಳನ್ನು, ಆತನು ಕನಿಕರದಿಂದಲೂ, ಕೃಪಾಶೀಲೆಯಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು. 8 “ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು. 9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು. 10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾಪಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. 11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಛಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ? 12 ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರದುರಿಗೆ ಜಲರಾಶಿಯನ್ನು ಇಬ್ಬಾಗಿ ಮಾಡಿದಾತನು ಎಲ್ಲಿ? 13 ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುರುರೆಯ ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗಿರಲಿಲ್ಲ. 14 ತಗ್ಗಿಗೆ ಇಳಿಯುವ ದನಗುಲೋಪಾದಿಯಲ್ಲಿ ಯೆಹೋವನು ಆತ್ಮವು ಅವರನ್ನು ದ್ರಾಕ್ಷಾಂತಿಯ ಸ್ಥಾನಕ್ಕೆ ಕರೆಖಂಡಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ. 15 ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ. 16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು,

ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ 'ನಮ್ಮ ವಿಮೋಚಕನು' ಅನ್ನಿಸಿಕೊಂಡಿದ್ದಿ. 17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದೇಕೆ? ನಿನ್ನ ಸೇವಕರ ನಿಮ್ಮ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು. 18 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ. 19 ನಿನ್ನ ದೊರೆತನ್ನೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸಿದ ಇರುವ ಜನರ ಹಾಗಿದ್ದೇವೆ.

64 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು! 2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ವವನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! 3 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು! 4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. 5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಅದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ? 6 ನಾವೆಲ್ಲರೂ ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ. 7 ಈಗ ನಿನ್ನ ಹೆಸರಲ್ಲಿ ಪ್ರಾರ್ಥಿಸಿ, ನಿನ್ನನ್ನು ಅಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಪಡಿಸಿದ್ದೀಯಲ್ಲ. 8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ. 9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಛಾಪಕದಲ್ಲಿದೆಬೇಡ; ಎಲ್ಲಿ, ಕರ್ತನೇ, ಕಟಿಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ. 10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬಿಡಾಂಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ. 11 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ. 12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?"

65 "ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದನು, ನನ್ನನ್ನು ಹುಡುಕದವರಿಗೂ ಸಿಕ್ಕಿದನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, 'ಇಗೋ, ನಾನಿದ್ದೇನೆ! ನಾನಿದ್ದೇನೆ' ಎನ್ನುತ್ತಿದ್ದನು. 2 ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೇನು. 3 ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕಣಕುತ್ತಾರೆ. 4 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ. 5 ಅವರು, 'ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕದ್ದನಲ್ಲ' ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದುದರಿಗೆ ನನ್ನನ್ನು ಕಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ. 6 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣಿದರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು; 7 ಇವರೂ ಇವರ

ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು" ಎಂದು ಯೆಹೋವನು ಹೇಳುತ್ತಾನೆ. 8 ಯೆಹೋವನು ಹೀಗನ್ನುತ್ತಾನೆ, "ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, 'ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ' ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, 9 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ಥಿತಿ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ಥಿತ್ಯನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. 10 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು. 11 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿಧಾಯಕ ದೇವತೆಗೆ ಮದ್ಯವನ್ನು ಬೆರೆಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು. 12 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ." 13 ಹೀಗಿರಲು ಕರ್ತನಾದ ಯೆಹೋವನು ಹೀಗಿನ್ನುತ್ತಾನೆ, "ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ. 14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷದ್ವನ್ನಿಗ್ನಿಯುವರು, ನೀವೋ ಮನೋವೃಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ. 15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು. 16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಅಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಅಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಅಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಅಣೆಯಿಡುವನು. 17 "ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಛಾಪಿಸಿಕೊಳ್ಳರು, ಅದು ನೆನಪಿಗೆ ಬಾರದು. 18 ನಾನು ಮಾತನಾಡಿದ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. 19 ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪದ್ವನಿಯೂ ಅಲ್ಲಿ ಇನ್ನು ಕೇಳಿಸುವು. 20 ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು. 21 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು. 22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃದ್ಧದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು. 23 ಅವರು ವೃದ್ಧವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಅಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು. 24 ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು. 25 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳಿ

ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲಿಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.

66 ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು? 2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. 3 ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಅರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ; 4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಅರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಅರಿಸಿಕೊಂಡರು.” 5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದೈವಿಷಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರೆಲ್ಲಾ; ಅವರಿಗಂತು ಅವಮಾನವಾಗುವುದು. 6 ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯತೀರಿಸುವ ಶಬ್ದ! 7 ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು. 8 ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟಿತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಿಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ. 9 “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೇ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ. 10 ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ! 11 ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ವಪ್ನವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ. 12 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನಡಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು. 13 ತಾಯಿ ಮಗನನ್ನು ಸಂತ್ಯಸುವ ಪ್ರಕಾರ ನಾನು ನಿಮ್ಮನ್ನು ಸಂತ್ಯಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು. 14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು. 15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು. 16 ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ

ಹತರಾಗುವವರು ಬಹು ಜನರು. 17 ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ. 18 “ಅವರ ಕೃತ್ಯಗಳಿಗೂ, ಅಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು. 19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳಿದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಕಿಕ, ಪೂಲ್, ಬಿಬ್ಲಿಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.” 20 ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಅಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚರಿದ್ರಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕ್ಕಿ, ಹೆಸರಗತ್ತೆ, ಒಂಟಿ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು. 21 ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಅರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ. 22 “ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. 23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ. 24 “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣ್ಣುಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ನಾಯುವುದಿಲ್ಲ, ಸುಡುವ ಬೆಂಕಿಯು ಅರುವುದಿಲ್ಲ; ಅವುಗಳು ಲೋಕದವರಿಗಲ್ಲಾ ಅಸಹ್ಯವಾಗಿರುವವು.”

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿರಿಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

2 ಯೆಹೂದದ ಅರಸನೂ, ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು. **3** ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿರಿಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು. **4** ಕರ್ತನಾದ ಯೆಹೋವನು ನನಗೆ, **5** “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು. **6** ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಿಲ್ಲವನ್ನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು. **7** ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಅಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ. **8** ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು. **9** ಆಗ ಯೆಹೋವನು ಕೈಬಾಚಿ ನನ್ನ ಬಾಯನ್ನು ಮುಚ್ಚಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ; **10** ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು. **11** ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು. **12** ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೊ” ಎಂಬುದಾಗಿ ಹೇಳಿದನು. **13** ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು. **14** ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು. **15** ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು. **16** ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅರ್ಧಮರ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು. **17** ಹೀಗಿರುವ ನೀನು ಎದ್ದು ನಡುಕಟ್ಟಿಕೊಂಡು ನಾನು ಅಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು. **18** ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ. **19** ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು

ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

2 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, **2** “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗಿನ್ನುತ್ತಾನೆ, ನೀನು ಯಾವನಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ. **3** ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿದಿ.” **4** ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿ; **5** ಯೆಹೋವನು ಹೀಗಿನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವೃಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು? **6** “ನಮ್ಮನ್ನು ಏಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?” ಎಂದು ಅವರು ಅಂದುಕೊಳ್ಳಲಿಲ್ಲವಲ್ಲ. **7** ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ. **8** ಯಾಜಕರು, ‘ಯೆಹೋವನು ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳೆ’ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು. **9** ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ. **10** “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಅಲೋಚಿಸಿರಿ. **11** ತನ್ನ ದೇವತೆಗಳು ದೇವರೆಲ್ಲರ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ. **12** ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ. **13** “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟು, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ. **14** ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? **15** ಏಕೆ ಸೂರಿಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಅರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ. **16** ನೋಫ್ ಮತ್ತು ತಹಪೆಸೋ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಿಗೆ ಮೇದುವಿಟ್ಟಿದ್ದಾರೆ. **17** ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ. **18** ನೀನು ಏಗುಪ್ತದ ದಾರಿಯಲ್ಲಿ ನಡೆದಿದ್ದೇಕೆ? ಸೈಲ್ ನದಿಯ ನೀರನ್ನು ಕುಡಿಯು ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜೈಯಿಟ್ಟಿದ್ದೇಕೆ? ಯೂಫ್ರೇಟ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೆ? **19** ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕೆಡಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ

ನುಡಿ. 20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣುಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ. ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ. 21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು? 22 ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ. 23 “ನಾನು ಅಶುದ್ಧವಾಗಲಿಲ್ಲ, ಬಾಳೆ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತೆಗೆಲಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟಿಯಂತಿರುವೆ. 24 ನೀನು ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿ ನೋಡುವೆ. ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು. 25 “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ. 26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾಸಿಗಳು ನಾಚಿಕೆಗೆ ಈಡಾಗುವರು. 27 ಅವರು ನನ್ನ ಕಡೆಗೆ ಮುಖತೆರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯುವವರು. 28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಕೆಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ. 29 ಯೆಹೋವನು ಹೀಗೆನ್ನುತ್ತಾನೆ, “ನನ್ನೊಡನೆ ಏಕೆ ವ್ಯಾಜ್ಯಮಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು. 30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವೃಥಾ, ನೀವು ತಿದ್ದಿ ನಡೆಯಲಿಲ್ಲ. ಸಂಕರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾಸಿಗಳನ್ನು ನುಂಗಿಬಿಟ್ಟಿದೆ” 31 ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಳುವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರಿವು’” ಎಂದು ನನ್ನ ಜನರು ಹೇಳುವುದು ಏಕೆ? 32 ಯುವತಿಯು ತನ್ನ ಅಭರಣಗಳನ್ನು ವಧುವು ತನ್ನ ಒಡ್ಡಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ. 33 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ. 34 ಇದಲ್ಲದೆ ನಿರ್ದೋಷಿಗಳಾದ ದರಿದ್ರ ಪ್ರಾಣರಕ್ತವು ನಿನ್ನ ನೆರೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ. ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು. 35 ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು. 36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ವಾರೂರ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಏಗುಪ್ಪದ ವಿಷಯವಾಗಿಯೂ ಆಶಾಭಂಗಪಡುವೆ. 37 ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವೆ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೊಡುವುದಿಲ್ಲ.

3 ಯೆಹೋವನು ಹೀಗೆನ್ನುತ್ತಾನೆ, “ಗಂಡನು ತೃಪ್ತಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವೃಥಾಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ? 2 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅದರಬಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿತ್ತು; ನಿನ್ನ ವೃಥಾಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ. 3 ಅದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಅದರೂ ನೀನು ವೃಥಾಚಾರಿಯಾಗಿ ನಾಚಿಕೆಗೆಟ್ಟಿದ್ದಿ. 4 ಈಗ ನನ್ನನ್ನು ‘ನನ್ನ ತಂದೆ, ನನ್ನ ಯೌವನದ ಅಪ್ಪನು’ ಎಂದು ಕರೆಯುತ್ತೀಯಲ್ಲ. 5 ‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಟತ್ವಗಳನ್ನು ನಡೆಸಿ ಕೃತ್ಯಾರ್ಥಗಳಾಗಿರುವೆ.” ಎಂಬುದೇ. 6 ಅರಸನಾದ ಯೋಷಿಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವೃಥಾಚಾರಿಯಾಗಿ ನಡೆದಳಷ್ಟೆ. 7 ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು. 8 ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವೃಥಾಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟಿದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವೃಥಾಚಾರವನ್ನು ನಡೆಸಿದಳು. 9 ಕಲ್ಲು ಮರಗಳನ್ನು ಪೂಜಿಸಿ ವೃಥಾಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆತೆ ನನ್ನ ವೃಥಾಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು. 10 ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ. 11 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. 12 ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲ್, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ. 13 ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ. 14 ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು. 15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು. 16 ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ. 17 ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು. 18 ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಡುವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು. 19

“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಅರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು. 20 ಆದರೆ ಇಸ್ರಾಯೇಲ್ ವಂಶದವರೇ, ಬೃಹದ್ದು ಹೆಂಗಸು ಪತಿದೋಹ ಮಾಡಿದಂತೆ ನೀವು ನನಗೆ ದೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ. 21 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದರಲ್ಲ. 22 “ಪ್ರಜ್ಞರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಪ್ರಜ್ಞತವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು. 23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸೆಯಾತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ. 24 ನಮ್ಮ ಪೂರ್ವಿಕರು ದುಡಿದದ್ದನ್ನೂ ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳೆ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ. 25 ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಡುತ್ತಾರೆ.

4 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ಬರುವಿ; ನನ್ನ ಕಣ್ಣಿರುವಿನಿಂದ ನಿನ್ನ ಅಸಹ್ಯವಸ್ಥುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ. 2 ‘ಯೆಹೋವನ ಜೀವದಾಣೆ’ ಎಂದು ಸತ್ಯ. ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಅರ್ಜಿವಾದಿಸಿಕೊಂಡು ಆತನಲ್ಲಿ ಹೆಚ್ಚುವರಾದವರು” ಎಂದು ಹೇಳುತ್ತಾನೆ. 3 ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬಿಡಿರಿ. 4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಟತ್ವಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಅರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ. 5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೊದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ. 6 ಚೀಯೋನಿನ ಕಡೆಗೆ ದೃಢವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು. 7 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು. 8 ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲ. 9 ಆ ಕಾಲದಲ್ಲಿ ಅರಸನ ವದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ವಭಾರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ. 10 ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲ” ಅಂದೆನು. 11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ

ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ ಶೋಧಿಸುವುದಕ್ಕೂ ಆಗದು. 12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ. 13 ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲ. 14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನಷ್ಟರವರೆಗೆ ತಂಗಿರುವವು? 15 ಆಹಾ, ದಾನ್ ನಗರದಿಂದ ಪ್ರಕಟಿಣಿಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೇಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ. 16 ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ. 17 ಆ ನಗರವು ನನಗೆ ಒರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ. 18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. 19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ ಯುದ್ಧದ ಘೋಷವನ್ನೂ ಕೇಳುತ್ತಿರುತ್ತಾ. 20 ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರಿಗಳು ಭಗ್ನವಾದವು. 21 ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ! 22 ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಟಾರ್ಯದಲ್ಲಿ ನಿಪುಣರು, ಸತ್ಯಾರ್ಯವನ್ನು ಮಾಡಲು ಅರಿಯರು. 23 ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ. 24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲುಕೆಲ್ಲೊಲವಾಗಿದ್ದವು. 25 ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು. 26 ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತವಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು. 27 ಯೆಹೋವನು, “ದೇಶವೆಲ್ಲಾ ಬಟ್ಟಿಬರಿದಾಗುವುದು, ಅದರ ನಾನು ಸಂಪೂರ್ಣವಾಗಿ ಲಯಮಾಡೆನು. 28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಪಸೆಡೆನು; ಇದರಿಂದ, ಹಿಂದೆಗೆಯೆನು” ಎಂದು ನುಡಿಯುತ್ತಾನೆ. 29 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಆತ್ಮ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ. 30 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಆಗಲರಿಸಿಕೊಂಡು ಶೃಂಗರಿಸಿಕೊಂಡರೆನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವೃಥಾ. ನಿನ್ನೊಂದಿಗೆ ವೈಭವ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ. 31 ಚೀಯೋನ್ ನಗರವು ಬೇನೆತಿದ್ದುವವಳಂತೆ, ಚೊಚ್ಚಲಹರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಬಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಬಿಕೊಳ್ಳುತ್ತಾಳೆ.

5 ಯರಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು. 2 ಜನರು, “ಯೆಹೋವನ ಜೀವದಾಣಿ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ. 3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ, ನೀನು ಹೊಡೆದರೂ ಅವರು ದುಃಖಪಡಲಿಲ್ಲ, ಸಂಕಪಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ. 4 ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; 5 ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೋಗುವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ. 6 ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳಿ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ. 7 ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟು ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು. 8 ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು. 9 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ. 10 “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. 11 ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ. 12 ಅವರು ಯೆಹೋವನನ್ನು ಅಲ್ಲಗಳೆದು, “ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳುವು; 13 ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯೇ ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ” ಅಂದುಕೊಂಡಿದ್ದಾರೆ. 14 ಹೀಗಿರುವ ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆನ್ನಾಗಿಯೂ ಮಾಡುವೆನು, ಆದ್ದು ಅವರನ್ನು ದಹಿಸಿಬಿಡುವುದು. 15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ. 16 ಅದರ ಬತ್ತಳಿಕೆಯು ಬಾಯ್ತೆರೆದ ಗೋರಿಯೇ, ಅದರ ಭಟರಲ್ಲರೂ ಶೂರರೇ. 17 ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟಿಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು. 18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ. 19 “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ

ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು. 20 ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ, 21 ಕಣ್ಣಿದ್ದರೂ ಕಾಣದೆ, ಕಿವಿ ಇದ್ದರೂ ಕೇಳದೆ, ಬುದ್ಧಿಯಿಲ್ಲದೆ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ, 22 ನೀವು ನನಗೆ ಅಂಜುವುದಿಲ್ಲವೋ, ನನ್ನದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟಿದ ಹಾಗೆ ಅದಕ್ಕೆ ಮರಳನ್ನು ನಿಶ್ಚಯಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕೆಲ್ಲೋಲವಾದರೂ ಮೀರಲಾರವು, ಭೋಗೇರಿದರೂ ಹಾಯಲಾರವು. 23 ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ. 24 “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿರೋಣ” ಎಂದು ಮನದಲ್ಲಿ ಅಂದುಕೊಳ್ಳುವುದಿಲ್ಲ. 25 ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ. 26 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ. 27 ಪಂಜರದಲ್ಲಿ ಪ್ರಕ್ರಿಯೆಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ. 28 ಕೊಬ್ಬಿ ಧಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಟತ್ವಗಳಲ್ಲಿ ನಿರ್ಜೀವರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು. 29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ. 30 ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ; 31 ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

6 “ಬೆನ್ಯಾಮೀನ್ ಕುಲದವರೇ, ಯರಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇಕೆ ಹಕ್ಕಿರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ. 2 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ. 3 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು. 4 ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ಭವವು ಅನ್ನುವರು. 5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು. 6 ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯರಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ. 7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. 8 ಯರಸಲೇಮೇ, ನಾನು ನಿನ್ನನ್ನು ಆಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ. 9 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ. 10 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೂಡಲಿ? ಇಗೋ, ಅದರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಅನಂದವೇ ಇಲ್ಲ. 11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ

ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು. 12 ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ. 13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. 14 ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ. 15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳೆಪಟ್ಟ ನಾಚಿಕೆಪಡಲಿಲ್ಲ. ಲಜೆಯ ಗಂಧವನ್ನೂ ತಿಳಿಯಲಿಲ್ಲ. ಅದಕಾರಣ ನಾನು ದಂಡಿಸುವ ಸಮಯದಲ್ಲಿ ನಾನು ಮುಗ್ಧನಾದವು, ಬೀಳುವವರ ಸಂಗಡ ಬಿದ್ದೇ ಹೋಗುವವನು” ಎಂದು ಯೆಹೋವನು ನುಡಿಯುತ್ತಾನೆ. 16 ಯೆಹೋವನು, “ಹಾಗರಿಗಳು ಕೊಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಯಾಸಿಗುವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗಿ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು. 17 ‘ತುಡ್ಡಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು. 18 ಅದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ! 19 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು. 20 ನೀವು ಶಿರದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಿಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ. 21 ಅದಕಾರಣ ಇಗೋ, ನಾನು ಈ ಜನರ ಮುಂದೆ ಅಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ. 22 “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ. 23 ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕುದುರೆ, ನಿಷ್ಕರುಣಿಗಳು; ಅವರ ದ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನೆ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ. 24 ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ. 25 ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲಿ ದಿಗಿಲು. 26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳಿಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. 27 ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು. 28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೆಣ್ಣುತ್ವಾತಿರುಗಾಡುವವರು. ಅವರು ತಾವು ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ. 29 ತಿಡಿಯು (ಶ್ವಾಸಕೋಶ) ಬುಸುಬುಸುಗಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಫಯೋಜನ, ಕಲ್ಪಪತ್ರ ತೆಗೆಯಲ್ಪಡುವುದಿಲ್ಲ. 30 ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.

7 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, 2 “ನೀನು ಯೆಹೋವನ ಅಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ. 3 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗಿನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಕಳಿಸುತ್ತೇನೆ. 4 ‘ಈ ಕಟ್ಟಡಗಳೇ ಯೆಹೋವನ ಅಲಯ, ಯೆಹೋವನ ಅಲಯ, ಯೆಹೋವನ ಅಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸೆವಿಡಬೇಡಿರಿ. 5 ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಟ್ಟಿ ಪ್ರತಿಕಟ್ಟಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ. 6 ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ, 7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. 8 ಆಹಾ, ನೀವು ನಿಷ್ಠೆಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸೆವಿಟ್ಟಿದ್ದೀರಿ. 9 ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಗಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ, 10 ನನ್ನ ಹೆಸರುಗೊಂಡಿರುವ ಈ ಅಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ? 11 ನನ್ನ ಹೆಸರುಗೊಂಡಿರುವ ಈ ಅಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ. 12 “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ. 13 ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ. 14 ಅದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಅಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು. 15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟೆ ಹಾಗೆ ನಿಮ್ಮನ್ನೂ ನನ್ನ ಕಣ್ಣಿರುದಿಂದ ತೊಲಗಿಸುವೆನು. 16 “ನೀನೇನು ಈ ಜನರಿಗೋಪನ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು. 17 ಇವರು ಯೆಹೂದರ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ? 18 ಗಗನದ ಒಡತಿಗೆ ಹೋಲಿಕೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಅರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾಡುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ. 19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೆ ಕೇಡುಮಾಡಿಕೊಳ್ಳುತ್ತಾರಲ್ಲ” ಎಂದು ಯೆಹೋವನು ನುಡಿಯುತ್ತಾನೆ. 20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.” 21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗಿನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ. 22 ನಿಮ್ಮ ಪೂರ್ವಿಕರನ್ನು ಏಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು

ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ. 23 ಆದರೆ, 'ನನ್ನ ಧ್ವನಿಗೆ ಕಿವಿಗೊಡಿಸಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ' ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟನು. 24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟತ್ವದಿಂದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ. 25 "ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ. 26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು. 27 "ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ. 28 ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಆಳಿದುಹೋಗಿದೆ" ಎಂದು ಹೇಳು. 29 ಯೆರೂಸಲೇಮೇ, ತೆಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತೆವನ್ನು ಹಾಡು; ಯೆಹೋವನು ತನ್ನ ಶೋಷಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ. 30 ಯೆಹೋವನು ಹೀಗಿನ್ನುತ್ತಾನೆ, "ಯೆಹೂದ್ಯರು ನನ್ನ ಚಿತ್ರಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಅಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ. 31 ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ 'ತೋಫೆತ್' ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ. 32 ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ 'ಸಂಹಾರದ ತಗ್ಗು' ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. 33 ಈ ಜನರ ಹೆಣಗಳು ಅಕಾಶದ ಪಕ್ಷಿಗಳಿಗೂ ಹಾಗು ಭೂಪಂಚುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. 34 ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಕಾಳೇ ಹಾಳಾಗುವುದು" ಇದು ಯೆಹೋವನ ನುಡಿ.

8 ಯೆಹೋವನು ಹೀಗಿನ್ನುತ್ತಾನೆ, "ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲ್ಲಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು. 2 ಆನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಅಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಂಗಳಿಗೆ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಡಿಕೊಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು. 3 ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು" ಇದು ಯೆಹೋವನ ನುಡಿ. 4 ನೀನು ಅವರಿಗೆ ಹೀಗೆ ಹೇಳಬೇಕು, "ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ? 5 ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ. 6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು 'ಆಹಾ, ನಾನು ಎಂಥಾ ಕೆಲಸ ಮಾಡಿದೆ' ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ. 7 ಆಕಾಶದಲ್ಲಿ ಹಾರುವ

ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು. 8 ಹೀಗಿರಲು 'ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ' ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ. 9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು. 10 ಅವರ ಜ್ಞಾನವು ಎಷ್ಟರದು? ಅದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗಳನ್ನೆಲ್ಲಾ ಅಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ. 11 ಸಮಾಧಾನವಿಲ್ಲದಿದ್ದರೂ, 'ಸಮಾಧಾನ' ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ಘಿಸಿಮಾಡಿದ್ದಾರೆ. 12 ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಷ್ಟೊಂದು ನಾಚಿಕೆಪಡಲಿಲ್ಲ, ಲಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಧರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ. 13 ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು" ಇದು ಯೆಹೋವನ ನುಡಿ. 14 ಆ ಕಾಲದಲ್ಲಿ ಜನರು, "ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ. 15 ನಾವು ಸುಖವನ್ನು ನಿರೀಕ್ಷಿಸಿದವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದವು, ಹಾ, ಅಂಜಿಕೆಯೇ! 16 ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತಂದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು" ಎಂದು ಹೇಳುವರು. 17 ಆದಕ್ಕೆ ಯೆಹೋವನು, "ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು" ಎಂದು ನುಡಿದಿದ್ದಾನೆ. 18 ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಕೊಂಡಿದೆ. 19 ಆಹಾ, ನನ್ನ ಪ್ರಜೆಯೆಂಬಾಕೆಯು, "ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?" ಎಂದು ಮೊರೆಯುಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಆದಕ್ಕೆ ಯೆಹೋವನು, "ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕಣಿಕ್ಕಿದ್ದಾರೆ" ಎಂದು ನುಡಿಯುತ್ತಾನೆ. 20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ. 21 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ. 22 ಗಿಲ್ಯಾದಿನಲ್ಲಿ ಔಪದವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

9 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲ! 2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವೃಥಾಚಾರಿಗಳ, ದ್ರೋಹಿಗಳ ಗುಂಪೇ. 3 ಸುಳ್ಳಾದವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿರೋಧವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. 4 ನೀವೆಲ್ಲರೂ

ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಕೊಳ್ಳುತ್ತಾ ತಿರುಗಾಡುವನು. 5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಅಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. 6 ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ. 7 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟ್ಟೆ ಹಾಕಿ ಶೋಧಿಸುವೆನು. 8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಅಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ. 9 ನಾನು ಅವರನ್ನು ಇವುಗಳಿಗಾಗಿ ರಂಧಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ. 10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ. 11 ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದರ ಪಟ್ಟಣಗಳನ್ನು ಜನವಿಲ್ಲದ ಬೀಳಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲ. 12 ಯಾರೂ ದಾಟಿದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? 13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣುಗಳಿಗೆ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. 14 ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳಿ ದೇವತೆಗಳನ್ನು ಹಿಂಬಾಲಿಸಿದರು. 15 ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು. 16 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ. 17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ. 18 ಅವರು ತ್ವರಿತವಾಗಿ ನಮ್ಮ ನೇತ್ರಗಳಿಂದ ಧಾರಿಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ. 19 ‘ಅಯ್ಯೋ, ಹಾಳಾದವು, ಭಂಗಪಟ್ಟವು; ನಾವು ನಮ್ಮ ದೇಶವನ್ನು ಬಿಟ್ಟೆಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರೆಲ್ಲ’” ಎಂಬ ಪ್ರಲಾಪದ್ಧಿನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. 20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; 21 ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ. 22 “ಈ ಜನರ ಹೆಣ್ಣುಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು. 23 ಯೆಹೋವನು ಹೀಗಿತ್ತುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ. 24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು

ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೆ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ. 25 “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ತರು, ಅಮೋನೈತರು, ಮೋವಾಬ್ತರು, ಚಂಚಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ. 26 ಏಕೆಂದರೆ ಸಕಲ ಜನಾಂಗಗಳವರೂ ಸುನ್ನತೀಕರಿಸರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.

10 ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ; 2 ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಅಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ. 3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು. 4 ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುಕ್ಕಿಯಿಂದ ಭದ್ರಪಡಿಸುತ್ತಾರೆ. 5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ 6 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ. 7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ. 8 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೃದ್ದು. 9 ಬೆಳ್ಳಿಯ ತಗಡುಗಳು ತಾರ್ಪಿಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ. 10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು. 11 ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸಿದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ. 12 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ. 13 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಎರಮಾಡುತ್ತಾನೆ. ಮಳೆಗೋಸ್ಕರ ಮಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ. 14 ಎಲ್ಲರೂ ತಿಳಿವಳಿಕೆಯಿಲ್ಲದ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ರಳೆಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. 15 ಅವು ವೃಕ್ಷ, ಹಾಸ್ಯಾಸ್ತದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು. 16 ಯಾಕೋಬ್ಬರ ಸ್ವಾಸ್ಥವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ಥವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ. 17 ಮುತ್ತಿಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ. 18 “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. 19 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪಟ್ಟು ಭೀಕರ! ಅದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ. 20 ನನ್ನ ಗುಡಾರವು ಹಾಳಾಗಿದೆ,

ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ. 21 ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚರಿದುಹೋದವು. 22 ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ. 23 ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು. 24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸಿರು. ನಾನು ಕೇವಲ ಕ್ಷೀಣನಾದೇನು. 25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಬರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸ್ತವ್ಯವನ್ನು ಹಾಕಿಮಾಡಿದ್ದಾರೆಲ್ಲಾ.

11 ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು, 2 “ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ, 3 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ. 4 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಏಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಅಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು. 5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದನಷ್ಟೆ. ಆ ನನ್ನ ಮಾತು ಈಗ ಕೈಗೊಂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು. 6 ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ. 7 ನಿಮ್ಮ ಪೂರ್ವಿಕರನ್ನು ಏಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಅಜ್ಞಾಪಿಸುತ್ತಾ ಬಂದೆನಷ್ಟೆ. 8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಅಜ್ಞಾಪಿಸಿದರೂ ಅವರು ಕೈಗೊಳ್ಳದೆ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು” ಎಂದು ಹೇಳಿದನು. 9 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. 10 ನನ್ನ ಮಾತುಗಳನ್ನು ಕೇಳಿದ್ದರೆ ತಮ್ಮ ಪೂರ್ವಿಕರ ದುಷ್ಟತ್ವಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. 11 ಆದಕಾರಣ ಯೆಹೋವನೆಂಬ ನಾನು ಹೀಗೆಯೆತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳಿಲ್ಲ. 12 ಆಗ ಯೆಹೂದದ ಪಟ್ಟಣಗಳವರೂ ಹಾಗೂ ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’ 13 ಯೆಹೂದದವರೇ, ನಿಮ್ಮ ಪಟ್ಟಣಗಳೆಲ್ಲೋ ನಿಮ್ಮ ದೇವರುಗಳೂ ಅಷ್ಟು, ಯೆರೂಸಲೇಮಿನ ಬೀದಿಗಳೆಲ್ಲೋ ತುಚ್ಛ ದೇವತೆಯಾದ ಬಾಳಿನಿಗೆ ಹೋಮ ಮಾಡುವುದಕ್ಕಾಗಿ ನೀವು

ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು. 14 ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು. 15 ನನ್ನ ಅಪ್ಪಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ಪ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ? 16 ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲಿವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ. 17 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳಿನಿಗೆ ಹೋಮವನ್ನೊಪ್ಪಿಸಿ, ನನ್ನನ್ನು ಕಣಿತಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕಡುಕಾಲಿ” ಎಂದು ಶಪಿಸಿದ್ದಾನೆ. 18 ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದ. 19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವರೋಷದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ. 20 ಹೃದಯವನ್ನೂ, ಅಂತರಿದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದನು. 21 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ. 22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ರಾಮದಿಂದ ಸಾಯುವರು. 23 ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.

12 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ? 2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿದ್ರಿಯಕ್ಕೆ ದೂರ. 3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ತೊಲಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು. 4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಿಡುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಕಾಲಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರೆಷ್ಟೆ. 5 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದೆ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೋಧನಿ ದಟ್ಟಡವಿಯಲ್ಲಿ ಏನು ಮಾಡುವಿ? 6 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ. 7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ. 8 ನನ್ನ ಸ್ವಾಸ್ಥ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗ್ಗಮಾಡಿದ್ದೇನೆ. 9 ನನ್ನ ಸ್ವಾಸ್ಥ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ,

ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ. 10 ಬಹು ಮಂದಿ ಮಂದಿಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಅಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ. 11 ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಚಿತವಾಗಿದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ. 12 ಕೊಳ್ಳಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಗ್ಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. 13 ಗೋದಿಯನ್ನು ಬಿತ್ತಿ ಮುಳುಗಿಸಿ ಕೊಯ್ಯಿದ್ದಾರೆ; ಕ್ಷೇಮಕೊಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಂಗಿಯು ನಿಮ್ಮ ಬಿಳಿಯ ವಿಷಯವಾಗಿ ನಿಮಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕಟ್ಟಿ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮದ್ದದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು. 15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೆ, ಅವನವನ ದೇಶಕ್ಕೂ ಪುನಃ ಬರಮಾಡುವೆನು. 16 ಇವರು ಮೊದಲು ಬಾಳಿನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನಿತ್ತು ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮದ್ದದಲ್ಲಿ ನೆಲೆಗೊಂಡು ವೃದ್ಧಿಯಾಗುವರು. 17 ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.

13 ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡು, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು. 2 ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು. 3 ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು. 4 ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೇಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು. 5 ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೇಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು. 6 ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೇಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು. 7 ನಾನು ಯೂಫ್ರೇಟಿಸ್ ನದಿಗೆ ಹೋಗಿ ಅಗದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟ ಯಾವ ಕೆಲಸಕ್ಕೂ ಬಾರದ್ದಾಗಿತ್ತು. 8 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 9 “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು. 10 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು. 11 ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೊರಡು, ಸ್ಥೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ. 12 “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು

ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು. 13 ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿಂದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ, 14 ನಾನು ಅವಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಲೇಶಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ. 15 ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ. 16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಧರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು. 17 ನೀವು ಕೇಳದಿದ್ದರೆ ನನ್ನ ಅತ್ಯವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮ್ಮತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. 18 ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ. 19 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. 20 ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ? 21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವನನ್ನೋ ಎಂಬಂತೆ ಹಿಡಿಯುವುದಲ್ಲವೇ. 22 “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. 23 ಕೂಷ್ಕನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು. 24 ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು. 25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳಿದುಕೊಟ್ಟ ಭಾಗ ಎಂಬುದು ಯೆಹೋವನು ನುಡಿಯುತ್ತಾನೆ. 26 ನಿನ್ನ ಉಡುಗೆಯನ್ನು ನಿನ್ನ ಕಣ್ಣುಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು. 27 ನಾನು ನಿನ್ನ ವೃದ್ಧಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವೃದ್ಧಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನಷ್ಟು ಕಾಲ ಬೇಕು?

14 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ: 2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ. 3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಅಶೇಕಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ. 4 ದೇಶದಲ್ಲಿ ಮುಳಿಯಲ್ಪಡೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ. 5 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈಡು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ. 6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಲ್ಲಿದೆ ಕಂಗೆಡುತ್ತವೆ. 7 ಯೆಹೋವನೇ, ನಮ್ಮ

ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ. 8 ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುರಾಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ? 9 ಏಕೆ ಸ್ವದಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ. 10 ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ, ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ. 11 ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೊಮ್ಮೆರ ಪ್ರಾರ್ಥನೆ ಮಾಡಬೇಡ. 12 ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನ್ನಿವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ರಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು. 13 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ರಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ” ಎಂಬುದಾಗಿ ಹೇಳಿದನು. 14 ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣಿಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. 15 ಆದಕಾರಣ ನನ್ನ ಅಪ್ಪಣಿಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ರಾಮವೂ ಈ ದೇಶಕ್ಕೆ ಬಾರದವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ರಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು.” ಎಂದು ಹೇಳುತ್ತೇನೆ. 16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ರಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ಯಬಿಡುವೆನು. 17 ನೀನು ಅವರಿಗೆ, “ನನ್ನ ಕಣ್ಣಿರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯಾವರೂ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು. 18 ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ರಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದೆ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು. 19 ನೀನು ಯೆಹೂದವನ್ನು ಸಂಪೂರ್ಣವಾಗಿ ತುಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಚಿಕೆಯೇ! 20 ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ. 21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ಅದನ್ನು ಭಂಗಪಡಿಸದಿರು. 22 ಜನಾಂಗಗಳ ವೃಥಾವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯೆ.

15 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮಮೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ! 2 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ರಾಮಕ್ಕೆ ನೇಮಿತರಾದವರು ಕ್ರಾಮಕ್ಕೆ ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ” ಎಂದು ಹೇಳು. 3 “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು. 4 “ಹಿಜ್ಕಿಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋದದ ಸಮಸ್ತ ರಾಜ್ಯಗಳಿಗೆ ಭಯಾಸ್ತದವಾಗುವಂತೆ ಮಾಡುವೆನು. 5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು? 6 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯಿತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಯಿತು. 7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೊಲಿ ನಿಂದ ಹಾರಿಸಿ ತೊರುವೆನು. ಅವರನ್ನು ಪ್ರತಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು. 8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳಿ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು. 9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಿಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಕಾಭಂಗಪಟ್ಟ ಅಮಾವಾಸಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು” ಇದು ಯೆಹೋವನ ನುಡಿ. 10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನೆಲ್ಲಾ; ನಾನು ಹಣವನ್ನು ಬಡ್ಡಿಗೆ ಕೊಟ್ಟೆವಲ್ಲ, ತೆಗೆದುಕೊಂಡವನ್ನೂ, ಅದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ. 11 ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿನಿಜಜನಾಗಿ ನಿನ್ನ ಕೆಡಿನಲ್ಲೆಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು. 12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು. 13 “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ, 14 ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.” 15 ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತಿರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೊಂಡು. 16 ನನಗೆ ದೊರೆತ ನಿನ್ನ ಮಾತುಗಳನ್ನು ಅಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ! 17 ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದೀಯೆ. 18 ಏಕೆ ನನ್ನ ವೃಥೆಯ ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬಿತ್ತುವ ಕಳ್ಳತೊರೆಯಂತಿರಬೇಕೋ?”

ಎಂದು ಅರಿಕೆಮಾಡಿಕೊಂಡೆನು. 19 ಇದರಿಂದ ಯೆಹೋವನು, “ನೀನು ನನ್ನ ಜೀವದಾಣೆ” ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ಕಡೆಗೆ ಹಿಂದಿರುಗಿದರೆ ನನ್ನ ಸಮ್ಯುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ. 20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಞಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು. 21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.

16 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 2 “ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟಿದಿರಲಿ. 3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ, 4 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಡಿಕುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ. 5 ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಿಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನೆಷ್ಟೆ. 6 ಈ ದೇಶದಲ್ಲಿನ ದೊಡ್ಡವರೂ. ಅಲ್ಲರೂ ಸಾಯುವರು. ಅವರನ್ನು ಯಾರೂ ಹೂಡಿಕುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ. 7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತ್ಯಸುವುದಕ್ಕಾಗಿ ಯಾರೂ ಕಣ್ಣುಗಳನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳೆಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ. 8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ. 9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣುಗಳಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’ 10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾಪಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ, 11 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ, 12 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ, 13 ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು. 14 “ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಏಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು, 15 ‘ಇಸ್ರಾಯೇಲರನ್ನು ಬಡಗಿಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ

ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ. 16 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆತ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು. 17 ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ. 18 ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಆಸ್ಥೆ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.” 19 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ; ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು. 20 ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ. 21 ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.

17 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ. 2 ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. 3 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು. 4 ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು. 5 ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸೆಬಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನುಷ್ಯನು ಶಾಪಗ್ರಸ್ತನು. 6 ಇವನು ಆಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಕು ನೆಲವಾಗಿರುವ ಅರಣ್ಯದ ಬೆಗೊಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು. 7 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು. 8 ನೀರಾವರಿಯಲ್ಲಿ ನೆಡಲಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೇಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಷ್ಕ್ರಿಯೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.” 9 ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು? 10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ. 11 ಅಸ್ತಿಮಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಶಲ ಹಕ್ಕಿಗೆ ಸಮಾನನು. ಅವನ ಮದ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು. 12 ನಮ್ಮ ಪವಿತ್ರಾಲಯಕ್ಕಾನವು ಆದಿಯಿಂದಲೂ ಉನ್ನತವಾದ ಮಹಿಮೆಯ

ಸಿಂಹಾಸನವಾಗಿದೆ. 13 ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಅಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು. 14 ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತನು. 15 ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ. 16 ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಅತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯಿ ಮಾತು ಹೊರಟಿತು. 17 ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಅಶ್ರಯವಾಗಿದು. 18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. 19 ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು, 20 ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ. 21 ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ. 22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದನಲ್ಲ. 23 ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ. 24 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ, 25 ಆಗ ಏರಿವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗುವುದು. 26 ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಗ್ರಹೋಪಮಶು, ಯಜ್ಞಪಶು, ನೈವೇದ್ಯ ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಅಲಯಕ್ಕೆ ಜನರು ತೆಗೆದುಕೊಂಡು ಬರುವರು. 27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪರಿಗಳನ್ನು ದಹಿಸಿಬಿಡುವುದು, ಅರುವುದೇ ಇಲ್ಲ” ಎಂದು ಹೇಳಿದನು.

18 ಯೆಹೋವನು ಯೆರೇಮಿಯನಿಗೆ, 2 “ನೀನಿದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು. 3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು. 4 ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು. 5 ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು, 6 “ಯೆಹೋವನು ಹೀಗೆನ್ನುತ್ತಾನೆ,

ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ. 7 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ, 8 ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕಟ್ಟಿತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೆಡನ್ನು ಮನಮರುಗಿ ಮಾಡದಿರುವೆನು. 9 ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ, 10 ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕಟ್ಟಿತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು. 11 ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು. 12 ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಅಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಕೃತ್ಯದಿಂದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.” 13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ. 14 ಲೆಬನೋನಿನ ಹಿಮವು ಅರಣ್ಯದ ತಿರುಗಿನಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ? 15 ನನ್ನ ಜನರೋ ನನ್ನನ್ನು ಮರೆತು ವೃಥಾ ವಿಗ್ರಹಗಳಿಗೆ ಧೂಪಹಾಕಿದ್ದಾರೆಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಧರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ. 16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು. 17 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲ ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.” 18 ಆಗ ಅವರು, “ಯೆರೇಮಿಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕರಿಂದ, ಮಂತ್ರಾಲೋಚನೆಯ ಜ್ಞಾನಿಯಿಂದ, ದೈವೋಕ್ತಿಯು ಪ್ರವಾಸಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಿಡಿಯೋಣ, ಅವನ ಯಾವ ಮಾತರಿಗೂ ಕಿವಿಗೊಡದಿರುವ” ಎಂದುಕೊಂಡರು. 19 ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು. 20 ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರೆಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ. 21 ಆದಕಾರಣ ಅವರ ಮಕ್ಕಳನ್ನು ಕ್ರಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. 22 ಸುಲಿಗೆಯವರ ಗುಂಪನ್ನು ಫಕ್ತನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಬಾಳಿವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ. 23 ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಅಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.

19 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೊಂಡು 2 ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ನ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು. 3 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರಾದ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು. 4 “ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹೂತಾತ್ರಾ ಈ ಸ್ಥಳವನ್ನು ಅನ್ಯಾಸ್ಥಾನವನ್ನಾಗಿ ಮಾಡಿದ್ದಾರೆ. 5 ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳು ದೇವತೆಗೆ ಆಹುತಿ ಕೊಡುವುದಕ್ಕೆ ಬಾಳಿನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರೆಲ್ಲಾ, ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ. 6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ನ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರುಗಳು ಕಾಲ ಬರುವುದು. 7 ನಾನು ಈ ಸ್ಥಳದಲ್ಲಿ ಯೆಹೂದರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲಾಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣ್ಣುಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು. 8 ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅಪಕೃತ್ಯ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. 9 ಅಪಕೃತ್ಯ ಸಂಭವಿಸಿದ ವಿಪತ್ತುಗಳನ್ನು ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುಕ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.” 10 ಆಗ ನೀನು ನಿನ್ನ ಸಂಗಡ ಬಂದವರ ಕಣ್ಣುಗಳಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು, 11 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಳತಿನಲ್ಲಿ ಹೂಣುವರು. 12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಳತಿನ ಸ್ಥಿತಿಗೆ ತರುವೆನು. 13 ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಳಣ್ಣೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.” 14 ಯೆರೂಸಲೇಮಿನ ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಅಲಯದ ಪ್ರಾಕಾರದಲ್ಲಿ ನಿಂತುಕೊಂಡು, 15 “ಇಸ್ರಾಯೇಲರ ದೇವರಾದ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.

20 ಯೆರೂಸಲೇಮಿನ ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಅಲಯದ ಮುಖ್ಯಾಧಿಕಾರಿಯೂ ಆದ ಪಷ್ಠೂರನು ಕೇಳಿದನು. 2 ಅವನು ಪ್ರವಾದಿಯಾದ ಯೆರೂಸಲೇಮಿನನ್ನು ಹೊಡೆಯಿಸಿ, ಯೆಹೋವನ ಅಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು. 3 ಮರುದಿನ ಪಷ್ಠೂರನು ಯೆರೂಸಲೇಮಿನನ್ನು

ಕೋಳದಿಂದ ಬಿಡಿಸಿದನು. ಆಗ ಯೆರೂಸಲೇಮಿನ ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಠೂರ್ ಎಂದು ಹೇಳದೆ ಮಾಗೋರ್ ಮಿಸ್ತಾಬೇಲ್ ಎಂದು ಹೇಳಿದ್ದಾನೆ. 4 ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಅಸ್ಪದವನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದರನ್ನೆಲ್ಲಾ ಬಾಬಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು. 5 ಈ ಪಟ್ಟಣದ ಎಲ್ಲಾ ಅಸ್ತಿಯನ್ನೂ ಅದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಲೋನಿಗೆ ತೆಗೆದುಕೊಂಡು ಹೋಗುವರು. 6 ಪಷ್ಠೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನನ್ನ ಸಕಲ ಸ್ನೇಹಿತರೂ ಬಾಬಲೋನಿಗೆ ಸೆರೆ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ. 7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ. 8 ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ. 9 “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲ್ಲಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ. 10 “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಅಪ್ಪ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮಗಳಿಗೆ ಅಂದುಕೊಳ್ಳುತ್ತಿದ್ದಾರೆ. 11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಅದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗಿರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು. 12 ಹೃದಯವನ್ನೂ ಮತ್ತು ಅಂತರಂಧ್ರಿಯವನ್ನೂ ಪರೀಕ್ಷಿಸಿ ಚಿತ್ತರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರನ್ನು ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ. 13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ. 14 ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಿಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೈದಿಸಿಕೊಳ್ಳಲಿ! 15 “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಶಿಸಲ್ಪಡಲಿ! 16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟುವ, ಮಧ್ಯಾಹ್ನದಲ್ಲಿ ಕೂಗಾಟುವ ಅವನ ಕಿವಿಗೆ ಬೀಳಲಿ! 17 ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಿಸುರಾಗಿಯೇ ಇರುತ್ತಿತ್ತು. 18 ನಾನು ಶ್ರಮದುಃಖಗಳನ್ನು ನೋಡುವುದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

21 ಅರಸನಾದ ಚಿರ್ದೀಯನು ಮಲೇಯನ ಮಗನಾದ ಪಷ್ಠೂರನನ್ನೂ ಯಾಜಕನು ಮಾಸೀಯನ ಮಗನು ಆದ ಚಿಫನ್ನನನ್ನೂ ಯೆರೂಸಲೇಮಿನ ಬಳಿಗೆ ಕಳುಹಿಸಿ, 2 “ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬಲಿನ ಅರಸನಾದ ನೆಬೂಕದ್ನೆಚ್ಚೂರನು ನಮ್ಮ

ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೂಶಲೇಮಿನಿಗೆ ದೈವೋಕ್ತಿಯು ದೊರೆಯಿತು. 3 ಆಗ ಯೆರೂಶಲೇಮಿನು, “ಈ ಉತ್ತರವನ್ನು ಚಿದ್ವೀಯನಿಗೆ ತಿಳಿಸಿರಿ” ಎಂದು ಅವರಿಗೆ ಹೇಳಿದನು. 4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ತೂರಿಯಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಸಿಕೊಳ್ಳುವೆನು. 5 ನಾನೇ ಕೋಪ, ರೋಷ, ಮಹಾಕೋಪಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು. 6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪರಾಗಳನ್ನೂ ನಾಶಿಸುವೆನು, ಘೋರವ್ಯಾಧಿಯು ಅರಸನ್ನು ಸಾಯಿಸುವುದು. 7 ತರುವಾಯ ನಾನು ಯೆಹೂದರ ಅರಸನಾದ ಚಿದ್ವೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಗುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು. 8 “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. 9 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ತೂರಿಯನ್ನೂ ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. 10 ಮೇಲಿಗಲ್ಲು, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.” 11 ಯೆಹೂದರ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ. 12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಅರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂದು ಹೇಳಿ. 13 ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಿರುವ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ, 14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತೂರ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.

22 ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದರ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು, 2 ದಾವೀದನ ಸಿಂಹಾಸನರೂಢನಾದ ಯೆಹೂದರ ಅರಸನೇ, ಯೆಹೋವನ ಮಾತನ್ನು ಕೇಳಿ; ನಿನ್ನ ಸೇವಕರನ್ನು ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ. 3 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ. 4 “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರ ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು. 5 ನೀವು ಈ ಮಾತುಗಳನ್ನು ಕೇಳಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ

ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ. 6 ಯೆಹೋವನು ಯೆಹೂದರ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಲಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ. 7 ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. 8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, 9 ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.” 10 ಸತ್ತವನಿಗಾಗಿ ಆಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು. 11 ಯೆಹೂದರ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಯೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು. 12 ಅವನನ್ನು ಎಲ್ಲಿಗೆ ಸೆರೆಯೊಯ್ಯರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ. 13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವರಿಂದ ಬಿಟ್ಟಿಕೆಲಸವನ್ನು ಮಾಡಿಸಿ, 14 ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಲಿಲಗಲವಾದ ಕಿಟ್ಟಿಗಳನ್ನಿಡಿಸಿ, ಒಳಗೆ ಗೋಡೆಗಳೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಸಿಕೊಳ್ಳುವವನ ಪಾಡನ್ನು ಏನು ಹೇಳಲಿ! 15 ನೀನು ದೇವದಾರುವಿನ ಕೆಲಸದಲ್ಲಿ ಸ್ಪಷ್ಟಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು. 16 ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ. 17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ. 18 ಆದಕಾರಣ ಯೋಷೀಯನ ಮಗನೂ ಯೆಹೂದರ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಆಹ್ಲಾ ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೋಯಾ, ಅಯ್ಯೋ. ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು. 19 ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತಿಯಂತೆ ಎಳೆದು ಬಿಸಾಡಿ ಮಣ್ಣುಪಾಲ ಮಾಡುವರು” ಎನ್ನುತ್ತಾನೆ. 20 ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೇಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವೃಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲ. 21 ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. 22 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವೃಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಅಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ. 23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! 24 ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದರ ಅರಸನೂ ಆದ ಕೊನ್ನನೆಂಬ ನೀನು ನನ್ನ ಬಲಗೈಯ

ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು! 25 ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬಲಿನ ಅರಸನಾದ ನಬೂಕದ್ನೆಚ್ಚರನ ಮತ್ತು ಕಸ್ತೀಯರ ಕೈಗೆ ಕೊಟ್ಟುಬಿಡುವೆನು. 26 ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ನಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲಿ ಸಾಯುವಿರಿ. 27 ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ. 28 ಕೊನ್ನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ? 29 ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳಿತು! 30 ಯೆಹೋವನು, “ಇವನನ್ನು ಮಕ್ಕಳಲ್ಲದವನು, ವೃಕ್ಷಗಳನ್ನದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವಿದನ ಸಂತಾನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.

23 “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ. 2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದುರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು. 3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು. 4 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಇವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ. 5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವಿದನೆಂಬ ಮೂಲದಿಂದ ಸದ್ವರ್ತಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. 6 ಅವನ ಕಾಲದಲ್ಲಿ ಯೆಹೂದರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿಕ್ಕನು’ ಅಂದರೆ ಯೆಹೋವನೇ ನಮ್ಮ ಸದ್ವರ್ತ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. 7 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಏಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣಿ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, 8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣಿ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ. 9 ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಅತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನೆಂದಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ. 10 ಸೀಮೆಯು ವೃದ್ಧಿಪಡಿಸಿದಂತೆ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಲಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ. 11 ಪ್ರವಾದಿಗಳು ಬ್ರಷ್ಟರು, ಯಾಜಕರೂ ಬ್ರಷ್ಟರು. ಹೌದು ನನ್ನ ಅಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. 12 ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಿಬಿಟ್ಟ ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು

ಎಂದು ಯೆಹೋವನು ನುಡಿಯುತ್ತಾನೆ. 13 ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನ್ಯಂತಿಕತೆಯನ್ನು ನೋಡಿದ್ದೇನೆ; ಅವರು ಬಾಳಾ ದೇವತೆಯ ಅಪೇಶದಿಂದ ಪ್ರವಾದಿಸಿ, ಇಸ್ರಾಯೇಲರನ್ನು ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ. 14 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವೃದ್ಧಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. 15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಬ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ. 16 ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳು ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವೃಕ್ಷ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಬಿದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. 17 ನನ್ನನ್ನು ಅಸಹ್ಯಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ. 18 ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? 19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಳಾಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. 20 ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ. 21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಅತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು. 22 ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ. 23 ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ? 24 ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೋ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೇ.” 25 ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. 26 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರೆಲ್ಲಾ. 27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? 28 ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. 29 ಹೊಟ್ಟೆಲ್ಲಿ? ಕಾಳಿಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟೆಗಿಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ. 30 ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ. 31 ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ. 32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷ್ಯದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ.

ಇದು ಯೆಹೋವನ ನುಡಿ. 33 ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು. 34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. 35 ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’ 36 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನು ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರವು. 37 ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ. 38 ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ, 39 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು. 40 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

24 ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ನನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಅರಡು ಪುಟ್ಟಗಳನ್ನು ಯೆಹೋವನು ನನಗೆ ತೋರಿಸಿದನು. 2 ಒಂದು ಪುಟ್ಟಿಯಲ್ಲಿ ಫಲ ಕಾಣಿಸಿ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು. 3 ಆಗ ಯೆಹೋವನು ನನ್ನನ್ನು, “ಯೆರಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು. 4 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. 5 “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ತೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು. 6 ಅವರನ್ನು ಕಟ್ಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ. 7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ. 8 ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿಡ್ವಿಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಏಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು. 9 ಅವರ ಕೆಡಿದಾಗ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳೆಲ್ಲಾ ಅವರು ನಿಂದೆ, ಕಟ್ಟುಗಾಡೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು. 10 ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು

ನಿರ್ಮೂಲರಾಗುವ ತನಕ ಬಡ್ಡ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.

25 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಅಲ್ಪಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನ ಅಲ್ಪಿಕೆಯ ಮೊದಲನೆಯ ವರ್ಷದಲ್ಲಿ, 2 ಪ್ರವಾದಿಯಾದ ಯೆರಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. 3 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಅಲ್ಪಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. 4 ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ. 5 ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ. 6 ಅನ್ಯದೇವತೆಗಳನ್ನು ಬಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ. 7 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೇಣಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. 8 ಹೀಗೆಯೇ ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, 9 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬಿಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಮುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು. 10 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ ವರ್ಧಾವರರ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು. 11 ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬಿಲಿನ ಅರಸನ ಅಡಿಯಾಳಾಗಿ ಬಿದ್ದಿರುವವು. 12 ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬಿಲಿನ ಅರಸನನ್ನೂ, ಕಸ್ತೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ. 13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು. 14 ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯತೀರಿಸುವೆನು” ಎಂಬುದೇ. 15 ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮಧ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು. 16 ನಾನು ಅವರಲ್ಲಿಗೆ ಬಿಡುವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಬ್ಬಾಗುವರು” ಎಂದು ಅಪ್ಪಣೆಕೊಟ್ಟನು. 17 ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದನು. 18 ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದನು.

ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ
 ಅಸ್ಪದವಾಯಿತು. 19 ಅದು ಈ ದಿನ ನೆರವೇರಿದೆ. ಇದರೊಂದಿಗೆ ಏಗುಪ್ತದ
 ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
 20 ಬಗೆಬಗೆಯ ಎಲ್ಲಾ ವಿದೇಶೀಯರು, ಲೂಚ್ ದೇಶದ ಎಲ್ಲಾ ಅರಸರು,
 ಸಿಲಿಷಿಯ ದೇಶದ ಎಲ್ಲಾ ಅರಸರು, ಅಷ್ಟೋರ್, ಗಾಜಾ, ಎಕ್ಸೋನ್,
 ಹಾಳಾಗದೆ ಉಳಿದ ಸ್ವಲ್ಪ ಅಷ್ಟೋರ್, 21 ಎದೋಮ್, ಮೋವಾದ್ಬರು,
 ಅಮೋನೈರು, 22 ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,
 ಸಮುದ್ರದ ಆಚೆಯ ಕರಾವಳಿಯ ಅರಸರು, 23 ದೆದಾನರು, ತೇವಾ
 ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
 24 ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ
 ಎಲ್ಲಾ ಅರಸರು, 25 ಶಿಮ್ತಿಯ ಎಲ್ಲಾ ಅರಸರು, ಎಲಾಮಿನ ಎಲ್ಲಾ ಅರಸರು,
 ಮೇದೈರ ಎಲ್ಲಾ ಅರಸರು, 26 ದೂರ ಮತ್ತು ಸಮೀಪದಿರುವ ಉತ್ತರದೇಶದ
 ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳಾದ ಇವರೆಲ್ಲರಿಗೂ
 ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ
 ನನಗಾದ ಅಪ್ಪಣೆ. 27 ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ
 ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ
 ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು;
 ಆ ನನ್ನ ರೋಷವನ್ನು ಕುಡಿದು ಅಮಲೇದಿವರಾಗಿ ಕಕ್ಕಿ ಬಿದ್ದು ಏಳದಿರಿ.”
 28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ
 ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ
 ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು. 29 ಇಗೋ,
 ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ.
 ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಅಗುವುದೇ ಇಲ್ಲ. ಖಡ್ಗವೇ,
 ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು
 ಸೇನಾಧೀಶ್ವರನಾದ ಯೆಹೋವನೇಂಬ ನನ್ನ ನುಡಿ. 30 ಇಂತಿರಲು ನೀನು
 ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು
 ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದ್ವನಿಗೈಯುವನು.
 ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಲಾವಲಿನ ಮಂದೆಯನ್ನು ಬೆದರಿಸುವನು.
 ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ
 ಭಯಂಕರನಾಗಿ ಕೂಗುವನು. 31 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ
 ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು
 ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಕರವನ್ನು ಖಡ್ಗಕ್ಕೆ
 ಗುರಿಮಾಡುವನು” ಇದು ಯೆಹೋವನ ನುಡಿ. 32 ಸೇನಾಧೀಶ್ವರನಾದ
 ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು;
 ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
 33 ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು
 ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ
 ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರೂ
 ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು. 34
 ಕುರುಬರೇ, ಅರಬಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ,
 ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ;
 ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆಯಹೋದ ಅಂದವಾದ
 ಪಾತ್ರೆಯಂತೆ ಚೂರುಚೂರಾಗುವಿರಿ. 35 ಕುರುಬರು ಓಡಿಹೋಗುವುದಕ್ಕೆ
 ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಅಸ್ಪದ
 ದೊರೆಯದು. 36 ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ
 ಅರಚಾಟ! ಯೆಹೋವನು ಆ ಹುಲ್ಲಾವಲನ್ನು ಹಾಳುಮಾಡುತ್ತಿದ್ದಾನಲ್ಲ. 37
 ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾನಿಯಿಂದ ನಿಶ್ಚಲ್ಪವಾಗಿವೆ.
 38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ
 ಖಡ್ಗದಿಂದಲೂ ಆತನ ರೋಷಾನಿಯಿಂದಲೂ ಅವರ ದೇಶವು ಬೆರಗಿಗೆ
 ಈಡಾಗಿದೆ” ಎಂದು ನುಡಿಯುತ್ತಾನೆ.

26 ಯೆಹೋವನ ಮಗನೂ ಯೆಹೂದದ ಅರಸನೂ ಆದ
 ಯೆಹೋಯಾಕೀಮನ ಅಳ್ಳಿಕೆಯ ಅರಂಭದಲ್ಲಿ ಯೆಹೋವನಿಂದ
 ಯೆರಮೀಯನಿಗೆ ಈ ಅಪ್ಪಣೆಯಾಯಿತು. 2 “ಯೆಹೋವನು ಇಂತೆನ್ನುತ್ತಾನೆ,
 ನೀನು ಯೆಹೋವನ ಅಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ
 ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
 3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ
 ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು
 ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರಗಿ ಮಾಡದಿರುವೆನು. 4 ನೀನು
 ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು
 ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ
 ಮಾತನ್ನು ಕೇಳದೆ, 5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ
 ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ, 6 ಆಗ
 ನಾನು ಈ ಅಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ
 ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು” ಎಂದು
 ಹೇಳು ಎಂದನು. 7 ಯೆರಮೀಯನು ಯೆಹೋವನ ಅಲಯದಲ್ಲಿ ಹೀಗೆ
 ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ
 ಕೇಳಿದರು. 8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ
 ಯೆರಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ
 ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು! 9 ನೀನು ಯೆಹೋವನ
 ಹೆಸರತ್ತಿ ಪ್ರವಾದಿಸುತ್ತಾ, ‘ಈ ಅಲಯವು ಶಿಲೋವಿನ ಗತಿಗೆ ಬರುವುದು, ಈ
 ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು.
 ಆಗ ಯೆಹೋವನ ಅಲಯದಲ್ಲಿ ಎಲ್ಲಾ ಜನರು ಯೆರಮೀಯನ ಸುತ್ತಲು
 ಸುತ್ತಿಕೊಂಡಿದ್ದರು. 10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ
 ಅರಮನೆಯಿಂದ ಯೆಹೋವನ ಅಲಯಕ್ಕೆ ಬಂದು ಆ ಮಂದಿರದ ಹೊಸ
 ಬಾಗಿಲಿನಲ್ಲಿ ಕುಳಿತುಕೊಂಡರು. 11 ಆಗ ಯಾಜಕರೂ ಮತ್ತು ಪ್ರವಾದಿಗಳೂ,
 “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು
 ನೀವು ಕಿವಿಯಾರೆ ಕೇಳಿದಿರಿ” ಎಂದು ಸರದಾರರಿಗೂ ಎಲ್ಲಾ ಜನರಿಗೂ
 ಹೇಳಿದರು. 12 ಆಗ ಯೆರಮೀಯನು ಸಕಲ ಸರದಾರರಿಗೂ ಸಮಸ್ತ
 ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಅಲಯಕ್ಕೂ ಈ ಪಟ್ಟಣಕ್ಕೂ
 ಪ್ರತಿಶೋಧವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. 13
 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿರ್ಮಿಕೊಂಡು ನಿಮ್ಮ ದೇವರಾದ
 ಯೆಹೋವನ ಮಾನಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು
 ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರಗಿ ಮಾಡದಿರುವನು.
 14 ನಾನೋ ನಿಮ್ಮ ಕೈಯಲ್ಲಿದ್ದೇನೆಲ್ಲಾ; ನಿಮಗೆ ಒಳ್ಳೆಯದಾಗಿಯೂ,
 ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ. 15 ಆದರೆ ನೀವು
 ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ
 ನಿವಾಸಿಗಳೂ ನಿರೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ
 ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ
 ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು
 ಹೇಳಿದನು. 16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ
 ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ
 ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
 17 ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು, 18 “ಯೆಹೂದದ
 ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೇಷತ್ ಊರಿನವನಾದ ಮೀಕಾಯನು
 ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ,
 ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು
 ಹಾಳುಬೀಳುವುದು’ ಎಂದು ಹೇಳಲಾಗಿ 19 ಯೆಹೂದದ ಅರಸನಾದ
 ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ
 ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು

ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು. 20 ಆದೇ ಸಮಯದಲ್ಲಿ ಶಮಾಯನ ಮಗನೂ ಕಿಯೋತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೂಶಲೇಮಿನ ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು. 21 ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು. 22 ಆಗ ಅರಸನಾದ ಯೆಹೋಯಾಕೀಮನು ಅಕ್ಕೋರನ ಮಗನಾದ ಎಲ್ಲಾಥಾನನನ್ನೂ ಅವನ ಸಂದ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. 23 ಅವರು ಊರೀಯನನ್ನು ಉಪ್ಪದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. 24 ಇತ್ತ ಯಾಜಕರೂ ಪ್ರವಾದಿಗಳೂ ಯೆರೂಶಲೇಮಿನ ಜನರ ಕೈಗೆ ಸಿಕ್ಕಿ ಕೊಲ್ಲಿಸಿದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.

27 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೂಶಲೇಮಿನಿಗೆ ಈ ಅಪ್ಪಣೆಯಾಯಿತು. 2 “ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೋಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು, 3 ಯೆಹೂದದ ಅರಸನಾದ ಚಿರೋಯನ ಬಳಿಗೆ ಯೆರೂಶಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮೋನೈರ ರಾಜ, ತೊರಿನ ರಾಜ, ಬೇದೋನಿನ ರಾಜ, ಇವರಿಗೆ ಕಳುಹಿಸು. 4 ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’ 5 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು. 6 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈಪಶವಮಾಡಿದ್ದೇನೆ; ಅವನ ಸೇವೆಗಾಗಿ ಭೂಪಂಜುಗಳನ್ನೂ ಕೊಟ್ಟಿದ್ದೇನೆ. 7 ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಆಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಆಡಿಯಾಳನ್ನಾಗಿ ಮಾಡಿಕೊಳ್ಳುವರು. 8 ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಡಿಯಾಳಾಗಿರಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು” ಇದು ಯೆಹೋವನ ನುಡಿ. 9 ‘ನೀವು ಬಾಬೆಲಿನ ಅರಸನ ಆಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇವಾರರು. 10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟ ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಅಸ್ತದವಾಗುವುದು. 11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಆಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.” 12 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ

ಯೆಹೂದದ ಅರಸನಾದ ಚಿರೋಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಆಡಿಯಾಳಾಗಿರಿ, ಆಗ ಬದುಕುವಿರಿ. 13 ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಆಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ. 14 ‘ನೀವು ಬಾಬೆಲಿನ ಅರಸನ ಆಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. 15 ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರಿನಲ್ಲಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಅಸ್ತದವಾಗುವುದು.” 16 ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ. 17 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಆಡಿಯಾಳಾಗಿರಿ, ಬದುಕುವಿರಿ. 18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಶಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲೋನಿಗೆ ಹೋಗದಂತೆ ಬೇಡಿಕೊಳ್ಳಲಿ. 19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಶಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಶಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ಯಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲ. 20 ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ, 21 ಯೆರೂಶಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, 22 ‘ಅವು ಬಾಬೆಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.”

28 ಆದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿರೋಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಞೂರನ ಮಗನೂ ಗಿಬ್ಜೋನ್ ಊರಿನವನೂ ಆದ ಹನನ್ನನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು, 2 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿದುವ ನೊಗವನ್ನು ಮುರಿದುಬಿಟ್ಟಿದ್ದೇನೆ. 3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆರವು ಬಾಬೆಲೋನಿಗೆ ಒಯ್ದು ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. 4 “ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಹೂನನ್ನನೂ ಬಾಬೆಲೋನಿಗೆ ಸೆರೆಹೋದ ಎಲ್ಲಾ ಯೆಹೂದರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿದುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.” 5 ಆಗ ಪ್ರವಾದಿಯಾದ ಯೆರೂಶಲೇಮಿನ ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ನನಿಗೆ, 6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ 7 ಆದರೆ ನಾನು

ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು, 8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ. 9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೊಂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು. 10 ಆಗ ಪ್ರವಾದಿಯಾದ ಹನನ್ನನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ, 11 “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. 12 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನ ಅಲ್ಲಿಂದ ಹೊರಟುಹೋದನು. 13 ಪ್ರವಾದಿಯಾದ ಹನನ್ನನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು. 13 “ನೀನು ಹೋಗಿ ಹನನ್ನನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ 14 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’” ಎಂದು ಹೇಳು” ಎಂಬುದೇ. 15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ನನಿಗೆ, “ಹನನ್ನನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ. 16 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು. 17 ಆದರಂತೆ ಪ್ರವಾದಿಯಾದ ಹನನ್ನನು ಅದೇ ವರ್ಷ ಏಳನೆಯ ತಿಂಗಳಲ್ಲಿ ತತ್ಸನು.

29 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು. 2 ಇದು ಅರಸನಾದ ಯೆಹೊನ್ನನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು. 3 ಯೆಹೂದದ ಅರಸನಾದ ಚಿಡ್ಡಿಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲೋಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು. 4 ಆದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ, 5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ. 6 ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸಿರಿ. 7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ. 8 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ

ನಿಮ್ಮ ಪ್ರವಾದಿಗಳಿಂದಲೂ, ಶತನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ. 9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು. 10 ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು. 11 ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. 12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. 13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. 14 ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ. 15 ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲ” ಅಂದುಕೊಂಡಿದ್ದೀರಿ. 16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ, 17 “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು. 18 ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ತದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು. 19 ಅವರು ನನ್ನ ಮಾತುಗಳನ್ನು ಕೇಳಿಲ್ಲವಲ್ಲ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.” 20 ನಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ. 21 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರಿನಲ್ಲಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿಡ್ಡಿಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು. 22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಬ್ದಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟಿಬಿಟ್ಟ ಚಿಡ್ಡಿಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಬ್ದಿಸುವರು. 23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಘಾತಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲ; ನಾನೇ ಬಲ್ಲೆ ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ. 24 ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು, 25 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚಿಫನ್ನನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ, 26 “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಅಲಯದಲ್ಲಿ ನಿನಗೆ ವಹಿಸಿದ್ದಾನಲ್ಲ. 27 ಹೀಗಿರಲು ನಿಮ್ಮ

ಮದ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋಲಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ? 28 ಇವನು, “ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ” ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.” 29 ಯಾಜಕನಾದ ಬೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು. 30 ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು. 31 ನೀನು ಸೆರೆಯವರಲ್ಲಿದ್ದಾಗ ಹೀಗೆ ಹೇಳಿ ಕಳುಹಿಸು, “ನೆಹೇಲಾಮನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ, 32 ನಾನು ಆ ನೆಹೇಲಾಮನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದೋಹದ ಮಾತನ್ನು ಆಡಿದ್ದರಿಂದ ಈ ಜನರ ಮದ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.

30 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, 2 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ. 3 ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. 4 ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದರ ವಿಷಯವಾಗಿ ಈ ಮಾತುಗಳನ್ನು ಹೇಳಿದನು, 5 “ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ; 6 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಪಡುತ್ತಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? 7 ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.” 8 ಸೇನಾದೀಪ್ತರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೋವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು. 9 ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.” 10 ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.” 11 ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿ ನಿನ್ನನ್ನು ಓಡಿಸಿಬಿಟ್ಟು ಚದರಿಸಿದನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷೆಗೆ ಬಿಡುವುದಿಲ್ಲ.” 12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ. 13 ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. 14 ನಿನ್ನೊಂದಿಗೆ ವೈಭವರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು,

ಕ್ರೂರನಾಗಿ ದಂಡಿಸಿದೆನು. 15 ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗೆಗೆ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು. 16 ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರಿಮಾಡುವವರು ಸೂರಿಯಾಗುವರು, ನಿನ್ನನ್ನು ಕೊಳ್ಳಿ ಹೊಡೆಯುವವರನ್ನು ಕೊಳ್ಳಿಗೆ ಈಡುಮಾಡುವೆನು.” 17 ಯೆಹೋವನು ಇಂತೆನ್ನುತ್ತಾನೆ, “ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ” ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳಿಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.” 18 ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು. 19 ಅಪ್ರಾಳೋಗಳಿಂದ ಸ್ಥೋತ್ರವೂ ಮತ್ತು ಸಂತೋಷದಿಂದ ನೆಲೆಯುವ ದ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರು. 20 ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು. 21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವರನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈಯಗೊಂಡಾರು? ಇದು ಯೆಹೋವನ ನುಡಿ.” 22 ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. 23 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. 24 ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರೆವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.

31 ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ. 2 ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು, 3 “ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಅದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ, 4 ಇಸ್ರಾಯೇಲರೇಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಭಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ. 5 ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು. 6 ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ” ಎಂದು ಕೂಗುವರು” ಎಂದು ಹೇಳುವನು. 7 ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷದ್ವನಿಗೈಯಿರಿ, ಜನಾಂಗಗಳ ತಿರೋಮಣಿಯ ವಿಷಯದಲ್ಲಿ ಕೇಕಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ. 8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು. 9 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತ್ಪಿಸಿ ಮುನ್ನಡೆಸುವೆನು. ಎಡವದ

ಸಮರ್ಪಣೆಯಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ. 10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, 'ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು' ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬರನ್ನು ವಿಮೋಚಿಸಿದ್ದಾನಲ್ಲಾ, 11 ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ. 12 ಅವರು ಬಂದು ಚೀಯೋನ್ ಶಿಬರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಅತ್ಯವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು. 13 ಆಗ ಯುವತಿಯು ನಾಟುವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು. 14 ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ." 15 ಯೆಹೋವನು ಇಂತೆನ್ನುತ್ತಾನೆ, "ರಾಮಾದಲ್ಲಿ ಬೊಬ್ಬೆಯ ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತುತ್ತ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ." 16 ಯೆಹೋವನು, "ನಿನ್ನ ದ್ವನಿಯು ಗೋಳಾಟದ ಸ್ವರವಾಗಿದರಲಿ, ನಿನ್ನ ಕಣ್ಣು ನೀರು ಸುರಿಸಿದರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇವರಿಂದ ಹಿಂದಿರುಗುವರು" ಎನ್ನುತ್ತಾನೆ. 17 ಯೆಹೋವನು ಇಂತೆನ್ನುತ್ತಾನೆ, "ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು. 18 ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, 'ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ. 19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಿಡಿದುಕೊಂಡೆನು. ನನ್ನ ಯೌವನದ ಅಪಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಳಿಸಿದನು, ಹಾವು, ತುಂಬಾ ನಾಚಿಕೆಪಟ್ಟೆನು.'" 20 ಯೆಹೋವನು ಇಂತೆನ್ನುತ್ತಾನೆ, "ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುವಾಗುವಲ್ಲವೇ? ಅವನ ಹಸೆರೈದಾಗಲೂ ಅವನನ್ನು ಜ್ಞಾಪಿಸಿಕೊಳ್ಳುತ್ತೇ? ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುಳುದಲ್ಲಾ, ಅವನನ್ನು ಕರುಣಿಸುವೆನು. 21 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೊ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟೆಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೊ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೊ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. 22 ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲಿದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು." 23 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, "ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, 'ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ' ಎಂದು ಮತ್ತೆ ಮಾತನಾಡುವರು. 24 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದರಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು. 25 ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರಲ್ಲರನ್ನೂ ತೃಪ್ತಪಡಿಸುವೆನಷ್ಟೆ" ಎಂಬುದೇ. 26 ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು. 27 ಕರ್ತನಾದ ಯೆಹೋವನು, "ಇಗೋ, ನಾನು ಇಸ್ರಾಯೇಲ್

ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು. 28 ನಾನು ಮೊದಲು ಇವರನ್ನು ಕಿತ್ತುಕಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ. 29 'ಹತ್ತೆವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ' ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ. 30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು" ಎಂದು ಹೇಳುತ್ತಾನೆ. 31 ಯೆಹೋವನು ಇಂತೆನ್ನುತ್ತಾನೆ, "ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. 32 ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರಿದುಕೊಂಡು ಬಂದಾಗ ಅವರಿಗೆ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. 33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ. 34 ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, 'ಯೆಹೋವನ ಜ್ಞಾನವನ್ನು ಪಡೆಯಿರಿ' ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ" ಎಂಬುದೇ. 35 ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ, 36 "ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು." 37 ಯೆಹೋವನು, "ಮೇಲೆ ಆಕಾಶಮಂಡಲವನ್ನು, ಆಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು" ಎಂದು ಹೇಳುತ್ತಾನೆ. 38 ಯೆಹೋವನು, "ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು. 39 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಿಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು. 40 ಆಗ ಬಾಬಿ, ಹಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳಿ ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ" ಎನ್ನುತ್ತಾನೆ.

32 ಯೆಹೂದದ ಅರಸನಾದ ಚಿಡಿಯನು ಅಳ್ಳಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು. 2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. 3 ಯೆಹೂದದ ಅರಸನಾದ ಚಿಡಿಯನು ಯೆರೆಮೀಯನಿಗೆ, "ನೀನು ಪ್ರವಾದನೆ ಮಾಡುತ್ತಾ, 'ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು,

ಅವನು ಇದನ್ನು ಆಶ್ಚರ್ಯಪಡಿಸುವನು. 4 ಮತ್ತು ಯೆಹೂದದ ಅರಸನಾದ ಚಿಡ್ಡಿಯನು ಕಸ್ತಿಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬಿಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ಕಾರ ನಿಂತು ಎದುರೆಯರಾಗಿ ಮಾತನಾಡುವನು. 5 ಆ ಅರಸನು ಚಿಡ್ಡಿಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ತೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು. 6 ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು, 7 ಇಗೋ, ನಿನ್ನ ಚಿಕ್ಕಪ್ಪನಾದ ಶಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾದೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು. 8 ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನಿನ್ನ ಬಳಿಗೆ ಬಂದು, “ಬೆನ್ಯಾಮೀನೇ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾದೀನವಾಗದಂತೆ ಕೊಂಡುಕೊಳ್ಳುವ ಹಕ್ಕು ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು. 9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು. 10 ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು. 11 ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಪರತ್ಯುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು. 12 ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹೇವನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು. 13 ಅವರೆಲ್ಲರ ಮುಂದೆ ನಾನು ಬಾರೂಕನಿಗೆ, 14 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಿಚ್ಚಿದು. 15 ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದನು. 16 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ, 17 “ಅಹಾ! ಕರ್ತನಾದ ಯೆಹೋವನೇ! ನೀನು ಭುವನವೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. 18 ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ. 19 ನೀನು ಅಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ. 20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ. 21 ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ. 22 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಹೇನೂ ಹರಿಯುವ ಈ

ದೇಶವನ್ನು ಅವರಿಗೆ ಅನುಗ್ರಹಿಸಿದಿ. 23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ದರ್ಮಾನುಸಾರ ನಡೆಯಲಿಲ್ಲ; ನೀನು ಅಜ್ಞಾನವಾದವುಗಳೆಲ್ಲಾ ಒಂದನ್ನೂ ಮಾಡಲಿಲ್ಲ. ಅದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ. 24 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ತೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ. 25 ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ತೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದನು. 26 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, 27 “ಇಗೋ, ನಾನು ಯೆಹೋವನು, ನರಪಾಣಿಗಳೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? 28 ಅದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ತೀಯರ ವಶಕ್ಕೆ ಅಂದರೆ ಬಾಬಿಲಿನ ಅರಸನಾದ ನೆಬೂಕಡ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು. 29 ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ತೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳಲಿಕ್ಕೆ ಧೂಪಹಾಕಿ, ಅನ್ನದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕಣಿವೆದ್ವಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು. 30 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ. 31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಟರೋಷಗಳಿಗೆ ಅಸ್ಪದವಾಗಿದೆ. 32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದರೂ ನನ್ನನ್ನು ರೇಗಿಸತಕ್ಕ ಅರ್ಥವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. 33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ. 34 ನನ್ನ ಹೆಸರಿನಿಂದ ಖ್ಯಾತಿಗೊಂಡ ಅಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲ ಮಾಡಿದ್ದಾರೆ. 35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಅಹುತಿ ಕೊಡುವುದಕ್ಕೆ ಬೇರೆ ಹಿನ್ನೋಮ್ ತೆಗೆದಲ್ಲದೆ ಬಾಳಿನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದರನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ. 36 ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬಿಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ, 37 ‘ಇಗೋ, ನಾನು ಕೋಪ, ರೋಷ, ಮಹಾಕೋಪದೃಢತೆಗಳಿಗೆ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. 38 ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು. 39 ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. 40 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗುವೆನು” ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು. 41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಅನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.” 42 ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು. 43

ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ತೂರಿಯ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು, ಕೊಡುವರು. 44 ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕಯ್ಯಾಕೊಟ್ಟು, ಪತ್ತೆಕೈ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.

33 ಯೆರೂಸಲೇಮ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು. 2 “ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂತಿತನು ಇಂತೆನ್ನುತ್ತಾನೆ, 3 “ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ವದ ಗೂಢಾರ್ಥಗಳನ್ನು ಗೋಚರಪಡಿಸುವೆನು. 4 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಲುಪ್ತರಿಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, 5 ಈ ಊರಿನವರು ಕಸ್ತೂರಿಯನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೊಗಳಿಂದ ಅವರನ್ನು ತೃಪ್ತಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು. 6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ವರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು. 7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು. 8 ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು. 9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಅನಂದದ ಬಿರುದು ಆಗುವುದು.” 10 ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುಕಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ, 11 ಹರ್ಷೋದ್ಧನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.” 12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು. 13 ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ. 14 ಯೆಹೋವನು ಇಂತೆನ್ನುತ್ತಾನೆ, “ಅಹಾ, ನಾನು ಇಸ್ರಾಯೇಲ್ ಮತ್ತು ಯೆಹೂದದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು. 15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನಂಬ ಮೂಲರಿಂದ ಸದ್ವರ್ಷಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು. 16 ಆ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿಡ್ಡೆನು’ ಅಂದರೆ ಯೆಹೋವನೇ ‘ನಮ್ಮ ಸದ್ವರ್ಷ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.” 17 ಯೆಹೋವನು ಇಂತೆನ್ನುತ್ತಾನೆ, “ದಾವೀದನ

ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು. 18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.” 19 ಯೆಹೋವನು ಯೆರೂಸಲೇಮಿನಿಗೆ ಈ ಮಾತನ್ನು ದಯಪಾಲಿಸಿದನು, 20 “ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳಿಬಿಟ್ಟು ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ, 21 ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾನೇನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು. 22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಳಿಗಿಂತ ಹೆಚ್ಚಿಸುವೆನು; ನನ್ನ ಸೇವಮಾಡುವ ಲೇವಿಯರ ಸಂಖ್ಯೆಯನ್ನು ಅಳಿಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.” 23 ಇದಲ್ಲದೆ ಯೆಹೋವನು ಯೆರೂಸಲೇಮಿನಿಗೆ ಈ ವಾಕ್ಯವನ್ನು ದಯಪಾಲಿಸಿದನು, 24 “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಅಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ, 25 ಯೆಹೋವನು ಇಂತೆನ್ನುತ್ತಾನೆ, ಹಗಲಿರುಳಿಬಿಟ್ಟು ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ, 26 ಆಗ ನಾನು ಯಾಕೋಬನ ಸಂತಾನದವರನ್ನು ತೃಪ್ತಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸಿ ಕರುಣಿಸುವೆನು.”

34 ಬಾಬೆಲಿನ ಅರಸನಾದ ನೆಬೂಕಡ್ನೆಚ್ಚರನು, ಅವನ ಪೂರ್ವಸ್ಮರಣವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೂಸಲೇಮಿನಿಗೆ ಈ ಮಾತನ್ನು ದಯಪಾಲಿಸಿದನು. 2 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿಡ್ಡಿಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಅಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು. 3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆಯರಾಗಿ ಮಾತನಾಡುವನು; ನೀನು ಬಾಬೆಲೋನಿಗೆ ಗಡಿ ಪಾರಾಗುವಿ. 4 ಅದರೂ ಯೆಹೂದದ ಅರಸನಾದ ಚಿಡ್ಡಿಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ. 5 ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ” ಎಂದು. 6 ಆಗ ಪ್ರವಾದಿಯಾದ ಯೆರೂಸಲೇಮಿನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿಡ್ಡಿಯನಿಗೆ ಹೇಳಿದನು. 7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೋಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು. 8 ಆ ಮೇಲೆ ಯೆಹೋವನು ಯೆರೂಸಲೇಮಿನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿಡ್ಡಿಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ, 9 “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ಬಿರುತ್ತಾ ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು

ಮಾಡಿಕೊಂಡಿದ್ದನು. 10 ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು. 11 ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು. 12 ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು, 13 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ 14 “ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು” ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ. 15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ. 16 ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ. 17 ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ತದವಾಗುವಂತೆ ಮಾಡುವೆನು. 18 ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೊಳೆಗಳ ನಡುವೆ ಹಾದುಹೋಗುವಂತೆ ಬಿಡುವಂತೆ ಮಾಡುವೆನು. 19 ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು, 20 ಕರುವಿನ ಹೊಳೆಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಾಲು ಆಕಾಶ ಪಕ್ಷಿಗಳಿಗೂ, ಭೂಪತುಗಳಿಗೂ ಆಹಾರವಾಗುವವು. 21 ಯೆಹೂದದ ಅರಸನಾದ ಚಿಡ್ಡಿಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ. 22 ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.

35 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ, 2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ. 3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ ಮೊಮ್ಮಗನೂ ಆದ ಯಾಜನ್ನನನ್ನು ಅವನ ಆಣ್ವತಮಂದಿರನ್ನು ಅವನ ಎಲ್ಲಾ ಮಕ್ಕಳನ್ನು ಅಂತು ರೇಕಾಬನ ಮನೆತನದವರೆಲ್ಲರನ್ನೂ 4 ಯೆಹೋವನ ಆಲಯಕ್ಕೆ ಕರೆದು ಇಗ್ಲಲ್ವನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ ಶಲ್ಫಮನ ಮಗನೂ ದ್ವಾರಪಾಲಕನೂ ಆದ ಮಾಸೀಯನ

ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು. 5 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು. 6 ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಕುಡಿಯಬಾರದು, 7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿಕೋಟೆ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗುವುದು” ಎಂದು ಅಪ್ಪಣೆಕೊಟ್ಟಿದ್ದಾನೆ. 8 ನಮ್ಮ ಪಿತೃವಾದ ರೇಕಾಬನ ಮಗನಾಗಿದ್ದು ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. 9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ, ನಮಗೆ ದ್ರಾಕ್ಷಿಕೋಟೆ, ಹೊಲ ಮತ್ತು ಬೀಜಗಳೂ ಇಲ್ಲ. 10 ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ. 11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ತೀಯರ ಮತ್ತು ಅರಾಮ್ವರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು. 12 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು, 13 “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, “ಇದರಿಂದ ನೀವು ಬುದ್ಧಿವಂತರಾದಿರಿ ನನ್ನ ಮಾತುಗಳನ್ನು ಕೇಳುವುದಿಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ. 14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. 15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ. 16 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ, 17 ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ. 18 ಮತ್ತು ಯೆರೆಮೀಯನು ರೇಕಾಬರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ, 19 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ” ಎಂಬುದೇ.

36 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಅಜ್ಜಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೂಸಲೇಮಿನಿಗೆ, 2 “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ. 3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು. 4 ಆಗ ಯೆರೂಸಲೇಮಿನ ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೂಸಲೇಮಿನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು. 5 ಮತ್ತು ಯೆರೂಸಲೇಮಿನ ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ; 6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದರಿಗೂ ಕೇಳಿಸುವಂತೆ ಓದು. 7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು. 8 ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೂಸಲೇಮಿನು ಅಜ್ಞಾಪಿಸಿದಂತೆ ಮಾಡಿದನು. 9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಅಜ್ಜಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು. 10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೂಸಲೇಮಿನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು. 11 ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. 12 ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಬಾಯನು, ಅಕ್ಕೀರನ ಮಗನಾದ ಎಲ್ಲಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿಡ್ಡೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು. 13 ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು, 14 ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಪಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. 15 ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು. 16 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒದ್ದನನ್ನೊದ್ದು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು. 17 ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು. 18 ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮನೆಯಿಂದ

ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು. 19 ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೂಸಲೇಮಿನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು. 20 ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು. 21 ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. 22 ಆಗ ಪುಷ್ತಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ನಿಷ್ಟಿಕೆಯು ಉರಿಯುತ್ತಿತ್ತು. 23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ನಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು. 24 ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ, 25 ಎಲ್ಲಾಥಾನನೂ, ದೆಬಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ. 26 ಮತ್ತು ಅರಸನು ರಾಜವಂಶೀಯನಾದ ಎರಖ್ಖಿಯೇಲ, ಅಶ್ಶಿಯೇಲನ ಮಗನಾದ ಸೆರಾಯ, ಅಬ್ದಿಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೂಸಲೇಮಿನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು. 27 ಯೆರೂಸಲೇಮಿನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೂಸಲೇಮಿನಿಗೆ, 28 “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು. 29 ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಲ್ಲಿದ್ದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಅಕ್ಷೇಪಿಸಿ ಅದನ್ನು ಸುಟ್ಟುಬಿಟ್ಟೆಯಲ್ಲ. 30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವುದು. 31 ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲನಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು. 32 ಆಗ ಯೆರೂಸಲೇಮಿನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನೆಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೂಸಲೇಮಿನ ಬಾಯಿಂದ ಬಂದ ಹಾಗೆ ಬರೆದನು.

37 ಯೋಷೀಯನ ಮಗನಾದ ಚಿಡ್ಡೀಯನು ಬಾಬೆಲಿನ ಅರಸನಾದ ನಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ನನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. 2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೂಸಲೇಮಿನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು. 3 ಹೀಗಿರುವಲ್ಲಿ ಅರಸನಾದ ಚಿಡ್ಡೀಯನು ಶೆಲೆಮ್ಯನ

ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚಿಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೇಮೀಯನಿಗೆ ಹೇಳಿಕಳುಹಿಸಿದನು.

4 ಆ ಕಾಲದಲ್ಲಿ ಯೆರೇಮೀಯನು ಇನ್ನೂ ಸೆರೆಯಾಗಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು. 5 ಆಗ ಫರೋಹನ ಸೈನ್ಯವು ಏಗುಪ್ತದಿಂದ ಹೊರಟಿತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ತೀಯರು ಬಿಟ್ಟು ಹೋಗಿದ್ದರು. 6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೇಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು. 7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಏಗುಪ್ತಕ್ಕೆ ಹಿಂದಿರುಗುವುದು. 8 ಕಸ್ತೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಅಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು”’ ಎಂಬುದು. 9 ಯೆಹೋವನು ಇಂತೆನ್ನುತ್ತಾನೆ, “ಕಸ್ತೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ. 10 ನಿಮ್ಮನ್ನು ಪ್ರತಿಭಟಿಸುವ ಕಸ್ತೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.” 11 ಕಸ್ತೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು. 12 ಆಮೇಲೆ ಯೆರೇಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು. 13 ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶಿಲೆಮೈನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೇಮೀಯನನ್ನು ಹಿಡಿದು, “ನೀನು ಕಸ್ತೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು. 14 ಅದಕ್ಕೆ ಯೆರೇಮೀಯನು, “ಅದು ಸುಳ್ಳು, ನಾನು ಕಸ್ತೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು. 15 ಆ ಪ್ರಧಾನರು ಯೆರೇಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು. 16 ಯೆರೇಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು. 17 ಆಮೇಲೆ ಅರಸನಾದ ಚಿಫ್ತೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೇಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು. 18 ಅಲ್ಲದೆ ಯೆರೇಮೀಯನು ಅರಸನಾದ ಚಿಫ್ತೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು? 19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? 20 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು. 21 ಅರಸನಾದ ಚಿಫ್ತೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೇಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯಲ್ಲಾ ತೀರುವ ತನಕ ರೊಟ್ಟಿಯ ಪೇಟಿಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೇಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

38 ಮತ್ತಾನನ ಮಗನಾದ ಶಿಫತ್ಯ, ಪಷೂರನ ಮಗನಾದ ಗೆದಲ್ಯ, ಸೆಲೆಮೈನ ಮಗನಾದ ಯೂಕಲ, ಮಲ್ತೀಯನ ಮಗನಾದ ಪಷೂರ ಇವರು

ಯೆರೇಮೀಯನ ಮಾತುಗಳನ್ನು ಕೇಳುತ್ತಿದ್ದರು. 2 ಯೆರೇಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ತೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು. 3 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು. 4 ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನೆಲ್ಲಾ ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು. 5 ಅದಕ್ಕೆ ಅರಸನಾದ ಚಿಫ್ತೀಯನು, “ಇಗೋ, ಯೆರೇಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು. 6 ಆಗ ಅವರು ಯೆರೇಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ತೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೇಮೀಯನು ಸಿಕ್ಕಿಕೊಂಡನು. 7 ಅರಮನೆಯ ಕಂಚುಕಿಯಾದ ಎಬೆದೈಲೆಕನು ಕೂಷ್ಯನು ಯೆರೇಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು. 8 ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ, 9 “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೇಮೀಯನಿಗೆ ಮಾಡಿದ್ದಲ್ಲಾ ದುಷ್ಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲ” ಎಂದು ಅರಿಕೆಮಾಡಿದನು. 10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದೈಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೇಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು. 11 ಕೂಡಲೇ ಕೂಷ್ಯನಾದ ಎಬೆದೈಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೇಮೀಯನಿಗೆ ಮುಟ್ಟಿಸಿ, 12 “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೊ” ಎನ್ನಲು ಯೆರೇಮೀಯನು ಅದರಂತೆಯೇ ಮಾಡಿದನು. 13 ಈ ಪ್ರಕಾರ ಅವರು ಯೆರೇಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೇಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು. 14 ಹೀಗಿರುವಲ್ಲಿ ಅರಸನಾದ ಚಿಫ್ತೀಯನು ಪ್ರವಾದಿಯಾದ ಯೆರೇಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ” 15 ಎನ್ನಲು ಯೆರೇಮೀಯನು ಚಿಫ್ತೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಅಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು. 16 ಆಗ ಅರಸನಾದ ಚಿಫ್ತೀಯನು ಯೆರೇಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು. 17 ಆಗ ಯೆರೇಮೀಯನು ಚಿಫ್ತೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ. 18 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗಿದ್ದರೆ ಈ ಪಟ್ಟಣವು ಕಸ್ತೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು. 19 ಇದನ್ನು

ಕೇಳಿ ಅರಸನಾದ ಚಿದ್ವಿಯನು ಯೆರಮೀಯನಿಗೆ, “ಕಸ್ತೀಯರು ತಮ್ಮನ್ನು ಸೆರೆಯೊಯ್ಯನು. 10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು. 20 ಅದಕ್ಕೆ ಯೆರಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು. 21 ಆದರೆ ನೀನು, ‘ಶತ್ರುಪಿನ ಮೊರೆಹೋಗು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ. 22 ಯೆಹೂದರ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಅಪ್ಪಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೊತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಂದಿಸುವರು. 23 ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುವುಳ್ಳ ಕಸ್ತೀಯರ ಬಳಿಗೆ ತರಲ್ಪಡುವರು; ನೀನು ಅವರಿಂದ ತಪ್ಪಿಸಿಕೊಳ್ಳಲ್ಪಡದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು. 24 ಆಗ ಚಿದ್ವಿಯನು ಯೆರಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ. 25 ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನಿಸಬಹುದು. 26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟನು. 27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ. 28 ಯೆರೂಸಲೇಮು ಶತ್ರುವಶವಾಗುವ ತನಕ ಯೆರಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

39 ಯೆಹೂದರ ಅರಸನಾದ ಚಿದ್ವಿಯನು ಅಳ್ಳಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು. 2 ಚಿದ್ವಿಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು. 3 ಆಗ ನೇಗಲ್ ಸರೆಚರ್, ಸಮ್ಬರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೇಕಮ್, ಜೋಯಿಸರ ಮುಖ್ಯಸ್ಥನಾದ ನೇಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶವಾಡಿ ಮಧ್ಯಮದ್ವಾರದೊಳಗೆ ಅಸೀನರಾದರು. 4 ಯೆಹೂದರ ಅರಸನಾದ ಚಿದ್ವಿಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಆರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು. 5 ಕಸ್ತೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ವಿಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಬದಲ್ಲಿರುವ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು. 6 ಆ ಬಾಬೆಲಿನ ಅರಸನು ಅಲ್ಲಿ ಚಿದ್ವಿಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಬದಲ್ಲಿ ಅಲ್ಲೇ ಅವನ ಕಣ್ಣುಬಿಗಿ ವಿಧಿಸಿ ಯೆಹೂದರ ಸಮಸ್ತ ತ್ರೀಮಂತರನ್ನೂ ಕೊಲ್ಲಿಸಿದನು. 7 ಇದಲ್ಲದೆ ಚಿದ್ವಿಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲೋನಿಗೆ ಸಾಗಿಸಬೇಕೆಂದು ಬೇಡಿಕಾಕಿಸಿದನು. 8 ಮತ್ತು ಕಸ್ತೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕಡೆವಿದರು. 9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬೆಲೋನಿಗೆ

ಸೆರೆಯೊಯ್ಯನು. 10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಅಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು. 11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ, 12 “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟ್ಟಾಕ್ಷಿಸು” ಎಂದು ಅಪ್ಪಣೆಕೊಟ್ಟನು. 13 ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷ್ಞಾಸ್, ಜೋಯಿಸರ ಮುಖ್ಯಸ್ಥನಾದ ನೇಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು, 14 ಯೆರಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. 15 ಅಂದಿನಿಂದ ಯೆರಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು. 16 “ನೀನು ಹೋಗಿ ಕೂಷ್ಠನಾದ ಎಬೆಡ್ನೇಲನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣುಬಿಗಿ ಆಗುವುದು. 17 ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ. 18 ನೀನು ನನ್ನಲ್ಲಿ ಭರವಸೆವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ” ಎಂಬುದೇ.

40 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟನು. 2 ಆಗ ಕಾವಲು ದಂಡಿನ ಅಧಿಪತಿಯು ಯೆರಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಹೊಟ್ಟನು. 3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ದೈನಿಗೆ ಕಿವಿಗೊಡದೆ ಆತನಿಗೆ ಶಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ. 4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟ್ಟಾಕ್ಷಿಸುವೆನು; ನನ್ನ ಸಂಗಡ ಬಾಬೆಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣುಬಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು. 5 ಯೆರಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದರ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು. 6 ಆಗ ಯೆರಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಚಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು. 7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬೆಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಚದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. 8 ಆ ಸೇನಾಪತಿಗಳು ಯಾರಿಂದರೆ, ನೆತನ್ನನ ಮಗನಾದ ಇಷ್ಠಾಯೀಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು

ಯೋನಾಥಾನ, ತನ್ಮಮತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಾಯನ ಮಕ್ಕಳು ಇವರೇ. 9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ತಿಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿ; ಆಗ ನಿಮಗೆ ಸುಖವಾಗುವುದು. 10 ನಾನಂತು ಮಿಚ್ಲದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ತಿಯರ ಮುಂದೆ ನಿಮ್ಮ ಪಕ್ಕವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು. 11 ಇದಲ್ಲದೆ ಅಮ್ಮೋನ್ನರ ಮಧ್ಯದೊಳಗೂ, ಮೋಬಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದರಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ 12 ವರ್ತಮಾನವನ್ನು ಕೇಳಿ ತಾವು ಅಟ್ಟಿಟ್ಟುಕೊಂಡಿದ್ದ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಲದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಎಂಬ ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು. 13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಲದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. 14 ಅವರು, “ಅಮ್ಮೋನ್ನರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನನ ಮಗನಾದ ಇಷ್ತಾಯೇಲನನ್ನು ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. 15 ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಲದಲ್ಲಿ ಗೆದಲ್ಯನಿಗೆ, “ನಾನು ಹೋಗಿ ನೆತನನ ಮಗನಾದ ಇಷ್ತಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದರ ಶೇಷವು ನಿಶ್ಚೇಷವಾಗುವುದಲ್ಲ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು. 16 ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ತಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.

41 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ತಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಲಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು. 2 ಆಗ ನೆತನನ ಮಗನಾದ ಇಷ್ತಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು. 3 ಇದಲ್ಲದೆ ಇಷ್ತಾಯೇಲನು ಗೆದಲ್ಯನ ಸಂಗಡ ಮಿಚ್ಲದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ತಿಯರಾದ ಸೈನಿಕರನ್ನೂ ಹತ್ಯೆಮಾಡಿದನು. 4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು, 5 ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೇಕಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು. 6 ಆಗ ನೆತನನ ಮಗನಾದ ಇಷ್ತಾಯೇಲನು ಮಿಚ್ಲದಿಂದ ಅವರ ಕಡೆಗೆ ಹೊರಟು ದಾರಿಯದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು. 7 ಅವರು ಊರೊಳಕ್ಕೆ ಬಂದ ಮೇಲೆ ನೆತನನ ಮಗನಾದ ಇಷ್ತಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾಮಿಯಲ್ಲಿ ಹಾಕಿದರು. 8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ತಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ

ಬಹಳವಾಗಿ ಬಿಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. 9 ಇಷ್ತಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾಮಿಯು, ಇಷ್ತಾಯೇಲಿನ ಅರಸನಾದ ರಾಜನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾಮಿಯೇ. ಆ ಬಾಮಿಯನ್ನು ನೆತನನ ಮಗನಾದ ಇಷ್ತಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು. 10 ಆ ಮೇಲೆ ನೆತನನ ಮಗನಾದ ಇಷ್ತಾಯೇಲನು ರಾಜಕುಮಾರ್ತೆಯರನ್ನು, ಕಾವಲುಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಲದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ನರ ಸೇಮಿಗೆ ಹೊರಟನು. 11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನನ ಮಗನಾದ ಇಷ್ತಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ, 12 ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನನ ಮಗನಾದ ಇಷ್ತಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು. 13 ಆಗ ಇಷ್ತಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು. 14 ಇಷ್ತಾಯೇಲನು ಮಿಚ್ಲದಿಂದ ಸೆರೆಯಾಗಿ ಒಯ್ಯದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು. 15 ನೆತನನ ಮಗನಾದ ಇಷ್ತಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ನರನ್ನು ಮೊರೆಹೊಕ್ಕನು. 16 ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನನ ಮಗನಾದ ಇಷ್ತಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭರಿಸು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ತಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಲದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು. 17 ಅವರು ಕಸ್ತಿಯರ ಭಯದಿಂದ ಏಗುಪ್ತಕ್ಕೆ ವಲಸೆಹೋಗಬೇಕೆಂದು ಬೇಕೆತ್ತೇಹಿಯನ ಸಮೀಪವಾಗಿರುವ ಗೇರುಘ್ ಕಿಮ್ಮಾಮಿನಲ್ಲಿ ಇಳಿದುಕೊಂಡರು. 18 ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನನ ಮಗನಾದ ಇಷ್ತಾಯೇಲನು ಕೊಂದುಹಾಕಿದ್ದರಿಂದ ಕಸ್ತಿಯರಿಗೆ ಅಂಜಿದರು.

42 ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು. 2 ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ. 3 ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು. 4 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಿಚ್ಚಿದರೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು. 5 ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! 6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು. 7 ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. 8 ಆಗ ಅವನು ಕಾರೇಹನ

ಮಗನಾದ ಯೋಹಾನಾನನನ್ನೂ, ಅವನೊಂದಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು, 9 “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ, 10 “ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ. 11 ನೀವು ಹೆದರಿರುವ ಬಾಬಿಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿದ್ದೇನೆಲ್ಲಾ, ಇದು ಯೆಹೋವನಾದ ನನ್ನ ನುಡಿ. 12 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು” ಎಂದನು. 13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ; 14 ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಏಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು” ಎಂದುಕೊಂಡರೆ, 15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, “ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಏಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, 16 ಆಗ ನೀವು ಹೆದರುತ್ತಿರುವ ಖಡ್ಗವು ಏಗುಪ್ತದಲ್ಲಿಯೂ ನಿಮ್ಮನ್ನು ಹಿಂದಿಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ. 17 ಏಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು. 18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಂಗಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಏಗುಪ್ತದಲ್ಲಿ ಕಾಲಿಟ್ಟಿ ಕೂಡಲೆ ನನ್ನ ರೋಷಾಂಗಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.” 19 “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, “ಏಗುಪ್ತಕ್ಕೆ ಹೋಗಬೇಡಿರಿ” ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಿ. 20 ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, “ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು” ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿರಲಲ್ಲಾ. 21 ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ. 22 ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.

43 ಯೆರೂಸಲೇಮನ ಸಮಸ್ತ ಜನರನ್ನು ಸಂಭೋದಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು. 2 ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಏಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. 3 ಕಸ್ತೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರಿಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು. 4 ಹೀಗೆ ಯೆಹೂದ

ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು. 5 ಆಗ ಕಾವಲುಬಂದಿರುವ ಅಧಿಪತಿಯಾದ ನೆಬೂಜರ್ದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ನದೇಶಗಳಿಗೆ ಅಟ್ಟಿಲ್ಲದ ಯೆಹೂದ್ಯರಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ್ಯರ ಉಳಿದ ಜನರು, ಪ್ರವಾದಿಯಾದ ಯೆರಮೀಯನು, 6 ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು, 7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಏಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ. 8 ಯೆರಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಮಾಳಿಸಿದನು. 9 ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು, 10 ‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಆದ ನೆಬೂಕಡ್ವೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಕುವನು. 11 ಅವನು ಬಂದು ಏಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು. 12 ನಾನು ಏಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಏಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು. 13 ಏಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಏಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.”

44 ಏಗುಪ್ತ ದೇಶದ ಮಿಗ್ಡೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ಮೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರಮೀಯನಿಗೆ ದಯಮಾಳಿಸಿದ ವಾಕ್ಯ, 2 “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದ್ಯರ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ. 3 ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ನದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೇಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು. 4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡೆ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ, 5 ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ನದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ. 6 ಆದಕಾರಣ ನನ್ನ ಉಗ್ರರೋಷಾಂಗಿಯು ಸುರಿದು ಯೆಹೂದ್ಯರ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ. 7 ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಲಾಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದ್ಯರಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೇಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ. 8 ಪ್ರವಾಸಿಗಳಾಗಿ ನೀವು ಬಂದಿರುವ ಏಗುಪ್ತ ದೇಶದಲ್ಲಿ ಅನ್ನದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ

ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ. 9 ನಿಮ್ಮ ಪೂರ್ವಿಕರು, ಯೆಹೂದರ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ? 10 ಅವರು ಇಂದಿನವರೆಗೂ ತಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷೇಧಗಳನ್ನು ಅನುಸರಿಸಿ ನಡೆಯಲೂ ಇಲ್ಲ. 11 “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು. 12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದರ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು. 13 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲೆ ವಾಸಿಸುವವರನ್ನೂ ದಂಡಿಸುವೆನು. 14 ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದರ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ. 15 “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ನೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು, 16 “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ. 17 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದರ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆಕುಂಬಾ ಉಂಡು ಸುಖಪಡುತ್ತಿದ್ದೆವು. 18 ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟೊಂದಿನಿಂದ 19 ವರ್ಷ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ. 20 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಲಿಲ್ಲವೋ?” ಎಂದರು. 20 ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ, 21 “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದರ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ? 22 ನೀವು ನಡೆಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ ಶಾಪಕ್ಕೂ ಅಸ್ತದವಾಯಿತು; ಈಗಲೂ ಹಾಗೆಯೇ ಇದೆ. 23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಿಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು. 24 ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ. 25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ

ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿ, ನೆರವೇರಿಸೇ ನೆರವೇರಿಸಿರಿ! 26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಅಣಿಯಿಟ್ಟಿದ್ದೇನೆ. 27 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು. 28 ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದರ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವದೋ ಅಥವಾ ತಮ್ಮ ಮಾತು ನಡೆಯುವದೋ ಎಂದು ತಿಳಿದುಕೊಳ್ಳುವರು. 29 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಆದರಿಂದಲೇ ನಿಮಗೆ ತಿಳಿದುಬರುವುದು. 30 ಅದೇನೆಂದರೆ, ಇಗೋ ನಾನು ಯೆಹೂದರ ಅರಸನಾದ ಚಿರೋಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬಿಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಪ್ಪನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ” ಎಂಬುದೇ.

45 ಯೋಷೀಯನ ಮಗನೂ ಯೆಹೂದರ ಅರಸನೂ ಆದ ಯೆಹೋಯಾಕೀಮನ ಅಳ್ಳಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. 2 “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, “ನನ್ನ ಗತಿಯನ್ನು ಏನು ಹೇಳಲಿ? 3 ವೃಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚಿಬಿಟ್ಟ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು” ಎಂದು ನೀನು ಹೇಳಿದೆಯಲ್ಲಾ, 4 ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು. 5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

46 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. 2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರಟಿಸ್ ನದಿಯ ಬಳಿ ಕರ್ಕೀಮೋಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದರ ಅರಸನೂ ಆದ ಯೆಹೋಯಾಕೀಮನ ಅಳ್ಳಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ: 3 “ಗುರಾಣಿ ಮತ್ತು ಖೇಡ್ಗಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿ! 4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ. 5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ದೈರ್ಯಗಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲ ದಿಗಿಲು ಎಂದು ಯೆಹೋವನು ಅನ್ನುತ್ತಾನೆ. 6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರಟಿಸ್ ನದಿಯ

ಹತ್ತಿರ ಎಡವಿಬಿದ್ದಿದ್ದಾರೆ. 7 ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುವ ಈ ಪ್ರವಾಹವು ಯಾರದು? 8 ಏಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಏಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ: "ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು" ಅಂದುಕೊಳ್ಳುತ್ತದೆ. 9 ಅಶ್ಶುಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಠರು, ಪೂಟ್ಟರು, ಧನುರ್ಧಾರಿಗಳಾದ ಲೂದ್ಧರು ಮುಂದೆ ಹೋಗಲಿ! 10 ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಡೆಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೇಟ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲ. 11 ಏಗುಪ್ತದ ಕುಮಾರಿಯೇ, ಯಮತಿಯೇ, ಗಿಲ್ದಾಗಿ ಹೋಗಿ ಔಪಧವನ್ನು ಸಂಪಾದಿಸು; ನೀನು ಬಗೆಬಗೆಯ ಔಪಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು. 12 ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ. 13 ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಏಗುಪ್ತ ದೇಶವನ್ನು ಹೊಡೆಯುವನು" ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು. 14 "ಏಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ಡೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, 'ಏಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ' ಎಂದು ಸಾರಿರಿ. 15 ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು. 16 ಬಹು ಜನರು ಮುಗ್ರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; 'ನಾವು ಎದ್ದು ಜನ್ನಭೂಮಿಗೆ ಹೊರಟು ಸ್ಥಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ' ಎಂದುಕೊಂಡರು. 17 ಏಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು" ಎಂದು ಅಲ್ಲಿ ಕೂಗಿದರು. 18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, "ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು. 19 ಏಗುಪ್ತದಲ್ಲಿ ವಾಸಿಸುವ ಯಮತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು. 20 ಏಗುಪ್ತವು ಅಂದವಾದ ಕಡೆನಾಗಿದೆ; ತೋಜಿಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ. 21 ಸಂಬಳಕ್ಕಾಗಿ ಏಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಕೊಂಡಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. 22 ಏಗುಪ್ತವು ಓಡಿಕೊಂಡು ಶಬ್ದವು ಸರಿಯುವ ಸರ್ಪದ ಸಪ್ತಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು. 23 ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಏಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ. 24 ಏಗುಪ್ತವೆಂಬ ಯಮತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು" ಎಂಬುದೇ. 25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, "ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಏಗುಪ್ತ, ಏಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು. 26 ಅವರ ಪ್ರಾಣವನ್ನು ಹುಡುಕುವ ಬಾಬಿಲಿನ ಅರಸನಾದ ನೆಬೂಕದ್ನೆಚ್ಚರನು ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ

ನುಡಿ. 27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು. 28 ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿ ನಿನ್ನನ್ನು ಅಟ್ಟಿದ್ದೇನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ."

47 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. 2 ಯೆಹೋವನು ಇಂತೆನ್ನುತ್ತಾನೆ, "ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿ ತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. 3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಹೋಗಲು, ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು. 4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರಿಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರಮಾಡುವನು. 5 "ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಟೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ? 6 ಆಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು! 7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಟೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ."

48 ಮೋವಾಬಿನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, "ಆಯ್ಯೋ ನೆಬೋ ಊರಿನ ಗತಿಯನ್ನು ಯು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಸಾಫ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ. 2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಕೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, 'ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ' ಎಂದು ಆಲೋಚಿಸಿಕೊಂಡಿದ್ದಾರೆ. ಮದ್ದೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು. 3 'ಆಯ್ಯೋ, ಸೂರ ಹೋದವು, ಬಹು ನಾಶವಾದವು' ಎಂಬ ಕೂಗಾಟವು ಹೊರೊನಯಮಿನಿಂದ ಕೇಳಬರುತ್ತದೆ! 4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗಟ್ಟವರು ಮೊರೆಯಿಟ್ಟಿದ್ದಾರೆ. 5 ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಮ್ ಇಳಿಜಾರಿನಲ್ಲಿ ಕೇಳಿಸುತ್ತದೆ. 6 ಓಡಿಕೊಂಡಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡಮಿಯಲ್ಲಿನ ಜಾಲಿಯಂತಿರಿ. 7 ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸೆಬಿಟ್ಟಿದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಫ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. 8 ಸೂರಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು. 9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

10 ಯೆಹೋವನು ನೇಮಿಸಿದ ಕೆಲಸದಲ್ಲಿ ಅಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸಿದಂತೆ ತಡೆಯುವವನಿಗೆ ಶಾಪ ತಗಲಲಿ. 11 ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಅದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.” 12 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ಯಬಿಡುವರು, ಪಾತ್ರೆಗಳನ್ನು ಬಿಡು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ. 13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸೆವಾದ ಬೇತೇಲಿನಿಂದ ಅಶಾಭಂಗಪಟ್ಟಂತೆ ಮೋವಾಬ್ಬರು ಕೆಮೋಷಿನಿಂದ ಅಶಾಭಂಗಪಡುವರು. 14 “ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು” ಎಂದು ನೀವು ಅಂದುಕೊಳ್ಳುವುದು ಹೇಗೆ? 15 ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹವರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. 16 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು. 17 ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲ’ ಎಂದು ಪ್ರಲಾಪಿಸಿರಿ. 18 ಯುವತಿಯೇ, ದೀಮೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೊಟೇಟೆತ್ತಲಗಳನ್ನು ಕೆಡೆದಿದ್ದಾನಲ್ಲ. 19 ಆರೋಯೇಲಿನವರೇ, ದಾರಿಯ ಮಗುಲಿಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ. 20 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ. ಮೋವಾಬು ಹಾಳಾಯಿತೆಂದು ಅನೋಫನ ತೀರದಲ್ಲಿ ತಿಳಿಸಿರಿ. 21 ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್, 22 ದೀಮೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್, 23 ಕಿಯಾತ್ತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್, 24 ಕೇರಿಯೋತ್, ಬೊಚ್ಚ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗಿದೆ ಇರುವುದಿಲ್ಲ. 25 ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ. 26 “ಮೋವಾಬಿಗೆ ತಲೆಗೆರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉದ್ದುಕೊಂಡಿತಲ್ಲ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸಕ್ಕೆ ಗುರಿಯಾಗುವುದು. 27 ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟೋ? ನೀನು ಇಸ್ರಾಯೇಲಿನ ಪ್ರಸ್ತಾವ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ? 28 ಮೋವಾಬ್ಬರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ; 29 ಮೋವಾಬ್ಬರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.” 30 ಯೆಹೋವನು ಹೇಳುವುದೇನೆಂದರೆ, “ಅವರ ಗವೋದ್ದೇಶವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ. 31 ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರಸಿನವರ ವಿಷಯವಾಗಿ ನರಳಾಟವಾಗುವುದು. 32 ಸಿಬ್ಬದ ದ್ರಾಕ್ಷಾಲತೆಯೇ, ಯಜ್ಜೇಲಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇಲಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರಗಾರನು ಬಿದ್ದಿದ್ದಾನೆ. 33 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ

ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷದ್ವನಿಗೈಯರು; ಕೇಳಿಸುವ ಧ್ವನಿ ಹರ್ಷದ್ವನಿಯಲ್ಲ. 34 ಹೆಷ್ಮೋನಿನಿಂದ ಎಲೆಯಾಲೆಯ ಮತ್ತು ಯಹಶಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಜೋಯರಿನಿಂದ ಹೊರೊನಯಿಮಿನ ಮತ್ತು ಎಗ್ಗತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ಮಿಮ್ ಹಳ್ಳವೂ ಹಾಳಾಗಿದೆ. 35 ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.” 36 ಆದುದರಿಂದ ಮೋವಾಬಿನ ಮತ್ತು ಕೀರ್ ಹೆರಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಡುತ್ತದೆ; ಮೋವಾಬ್ಬರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲ. 37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಹಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು. 38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ. 39 ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬಿಚ್ಚಿಬಿಡುವುದಕ್ಕೂ ಆಸ್ತದವಾಗಿದೆ. 40 ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. 41 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. 42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉದ್ದುಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.” 43 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ; 44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.” 45 ಪಲಾಯನವಾದವರು ಬಲಗುಂಡಿದವರಾಗಿ ಹೆಷ್ಮೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನಿನ ರಾಜ್ಯಕ್ಕೆ ಸೇರಿದ ಹೆಷ್ಮೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ ಯುದ್ಧವೀರರ ನತ್ತಿಯನ್ನೂ ನುಂಗಿಬಿಟ್ಟಿದೆ. 46 “ಮೋವಾಬ್ಬರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು. 47 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೆ.

49 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳೆಲ್ಲವೋ? ಬಾಧ್ಯನು ಇಲ್ಲವೋ? ಮಲ್ಯಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಯಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ? 2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುಬಿದ್ದುವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.” 3 “ಹೆಷ್ಮೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಯಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. 4 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಅಸ್ತಿತ್ವಾನ್ವಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ? 5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ

ನಿನಗೆ ಭಯಾಸ್ತದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಿಲ್ಲದವನು; ಚದುರಿರುವವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. 6 ಅದರೂ ಕಾಲಾಂತರದಲ್ಲಿ ಅವೋದ್ವೇಗದ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.” 7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಆಳಿಯೆತೋ? ಅವರ ಜ್ಞಾನವು ಮಾಯವಾಯಿತೋ? 8 ದಿದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏನಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. 9 ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಿಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು. 10 ನಾನೇ ಏನಾವನ ಆಸರೆಸಿಕ್ಕು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಿಟ್ಟುಬಿಡುವುದಿಲ್ಲವೋ, ಅಡಕಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು. 11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ. 12 ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಅಗುವುದೇ ಇಲ್ಲ, ನೀನು ಕುಡಿದೇ ಕುಡಿಯಿ. 13 ಬೊಜ್ಜುವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.” 14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ. 15 ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಕಾರಕ್ಕೆ ಈಡಾಗುವಂತೆ ಮಾಡಿದ್ದೇನೆ. 16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.” 17 ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಕ್ಕುಹಾಕುವರು. 18 ನಾನು ಕಡೆವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪಾಣಿಯೂ ಇಳಿದುಕೊಳ್ಳುವುದಿಲ್ಲ. 19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋಧನಿನ ದಟ್ಟ ಅಡವಿಯಿಂದ ಎದೋಮ್ನಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಅರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು? 20 ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಅತನು ತೇಮಾನ್ವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಅಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಲಾವಲು ಅವುಗಳ ನಾಶನಕ್ಕಾಗಿ ಬೆದರುವುದು. 21 ಎದೋಮ್ನು ಧಡಮ್ನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕಂಪು ಸಮುದ್ರದವರೆಗೂ ಕೇಳಿಸುವುದು! 22 ಇಗೋ, ಬೊಜ್ಜದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. 23 ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು

ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು. 24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವೃಥೆಗಳಿಗೆ ಒಳಗಾಗಿದೆ. 25 ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ! 26 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ವರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧದವರೇಲ್ಲಾ ಸುಮ್ಮನಾಗುವರು. 27 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆಸೆ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. 28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು, “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ. 29 “ಶತ್ರುಗಳು ಅವರ ಗಂಡಾರಗಳನ್ನೂ ಮತ್ತು ಹಿಂಡುಗಳನ್ನೂ ಅವಹರಿಸಿಕೊಳ್ಳುವರು. ಅವರ ಪರದೇಶಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.” 30 ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ. 31 ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ! 32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. 33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.” 34 ಯೆಹೂದದ ಅರಸನಾದ ಚಿಡ್ಡಿಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು. 35 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು. 36 ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ನ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ. 37 ಏಲಾಮ್ನು ತಮ್ಮ ಪ್ರಾಣಹೂಡಿಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು; 38 ನನ್ನ ನಿರಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ ಪ್ರಧಾನರನ್ನೂ ಅಳಿಸಿಬಿಡುವೆನು. 39 ಇದು ಯೆಹೋವನ ನುಡಿ. ಅದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

50 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ತೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ. 2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ದ್ವಜವೆತ್ತಿ ಪ್ರಕಟಿಸಿರಿ, ಮರೆಮಾಡಿದ ಹೀಗೆ ಸಾರಿರಿ, ‘ಬಾಬೆಲ್ ಶತ್ರುಪಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ. 3 ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ. 4 ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ, ಇಸ್ರಾಯೇಲರೂ ಮತ್ತು ಯೆಹೂದರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ

ಯೆಹೋವನಲ್ಲಿ ಮೊರೆಹೋಗುವರು. 5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ' ಎಂದು ಹೇಳುವರು. 6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕಿಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ. 7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, 'ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ಮರಣವನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲ' ಅಂದುಕೊಂಡರು. 8 ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ತೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ. 9 ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬೆಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧವೈರಣರಾದ ಶೂರನಂತಿರುವವು. 10 ಕಸ್ತೀಯ ರಾಜ್ಯವು ಸೂರಿಯಾಗುವುದು; ಸೂರೀಗಾರರೆಲ್ಲರೂ ತಪ್ಪಿಸಿಕೊಳ್ಳುವರು, ಇದು ಯೆಹೋವನ ನುಡಿ' ಎಂಬುದೇ. 11 "ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ 12 ನಿಮ್ಮ ಮಾತೃಭೂಮಿಯ ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು. 13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು. 14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲ. 15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯ ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯತೀರಿಸಿದ್ದಾನೆ; ಮುಯ್ಯತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ. 16 ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಹುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು. 17 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ವೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. 18 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ವೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು. 19 ಇಸ್ರಾಯೇಲನ್ನು ಪುನಃ ಅದರ ಹುಲ್ಲಾವಲಿಗೆ ಸೇರಿಸುವೆನು; ಅದು ಕರ್ಮಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಲಾದಿನ ಬೆಟ್ಟಗಳಲ್ಲಿ ತಪ್ಪಿಸಿಕೊಳ್ಳುವುದು. 20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ. 21 ಯೆಹೋವನು ಇಂತೆನ್ನುತ್ತಾನೆ, "ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ನೆರವೇರಿಸು. 22 ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ. 23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟೆಗಿಯು

ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲ! 24 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ಪತವಾದಿ. 25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ತೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯ್ದ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. 26 ಲೋಕದ ಕಟ್ಟಕಡೆಯಿಂದ ಬಾಬೆಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುಬಿಡುಗುಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ. 27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವದ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ. ಅವುಗಳಿಗೆ ವಿಪತ್ತುವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. 28 ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಅಲಯವನ್ನು ನಾಶ ಮಾಡಿದವರಿಗೆ ಮುಯ್ಯತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲ. 29 ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬೆಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ಥಾನಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲ. 30 ಅದಕಾರಣ ಆ ದಿನದಲ್ಲಿ ಅಲ್ಲಿನ ಯೆವನನ್ನೂ ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ' ಎಂಬುದೇ. 31 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, "ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ. 32 ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು." 33 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, "ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ಯುವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ. 34 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು." 35 ಯೆಹೋವನು ಇಂತೆನ್ನುತ್ತಾನೆ, "ಖಡ್ಗವು ಕಸ್ತೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರೆಲ್ಲರೂ ಹತಿಸಲಿ! 36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬಿಚ್ಚಿಬೀಳುವರು. 37 ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲಾ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರಗೆ ಈಡಾಗುವರು. 38 ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ. 39 ಅದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬಿಡು ಮಾಡಿಕೊಳ್ಳುವವು, ಉಪ್ಪುಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ. 40 ದೇವರು ಕೆಡವಿದ ಸೊಡೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ. 41 ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ. 42 ಬಿಲ್ಲನ್ನೂ ಮತ್ತು ಕಾಲೆಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕೂರರು, ನಿಷ್ಕರುಣಿಗಳು; ಅವರ ಧೈರಿಯು ಸಮುದ್ರದಂತೆ ಮೊರೆಯುತ್ತದೆ,

ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದವಾಗಿದೆ” ಎಂದು ಯೆಹೋವನು ಅನ್ನುತ್ತಾನೆ. 43 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ. 44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋಧನಿನ ದಟ್ಟಡವಿಯಿಂದ ಕಸ್ತೀಯರಿಗೆ ನಿತ್ಯನಿಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಅರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನದುರಿಗೆ ನಿಲ್ಲಬಲ್ಲನು? 45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಅಲೋಪನೆಯನ್ನೂ, ಅತನು ಕಸ್ತೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಅಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿತ್ಯಯವಾಗಿ ಅವುಗಳನ್ನು ಹುಲ್ಲುಗಾವಲು ಅವುಗಳ ನಾಶಕ್ಕೆ ಬೆದರುವವು. 46 ಬಾಬೆಲು ಶತ್ರುಪಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.

51 ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು. 2 ಅನ್ನಜನರನ್ನು ಬಾಬೆಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬಿರುವು ಮಾಡುವರು; ನಿಯಮಿತ ವಿಷತ್ವಾದಲ್ಲಿ ಅದನ್ನು ಮುತ್ತುವರಾಳೆ. 3 ಧನುರ್ಧಾರಿಗಳಿಗೂ, ಕವಚಸನ್ನದರಿಗೂ ಬಿಲ್ಲುಗಾರರು ಬಾಣವನ್ನೇಯಲಿ. ಬಾಬೆಲಿನ ಯುವಕರನ್ನು ಉಳಿಸಿರಿ; ಆದರೆ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿ. 4 ಕಸ್ತೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು. 5 ಇಸ್ರಾಯೇಲರ ಸದಮಲಸ್ತಾಮಿಗೆ ಅತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೇಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. 6 ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯತೀರಿಸುವ ಕಾಲ ಬಂದಿದೆ; ಅತನು ಬಾಬೆಲೋನಿಗೆ ಪ್ರತಿಕಾರ ಮಾಡುವನು. 7 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. 8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ದೈವಧವನ್ನು ಸಂಪಾದಿಸಿರಿ, ಗುಣವಾದೀತು. 9 ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ. 10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ! 11 ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಅಲಯವನ್ನು ಕೆಡದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ ಮಾಡಿರಿ! 12 ಬಾಬೆಲ್ ಕೋಟೆಗೆ ಎದುರಾಗಿ ದ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ. 13 ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು. 14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು,

‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು. 15 ಅತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ. 16 ಅತನು ಗರ್ಜನೆಗೆ ಆಕಾಶದಿಂದ ನೀರು ಬೋಗರೆದು ಸುರಿಯುತ್ತದೆ; ಅತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. 17 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಶಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ರಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. 18 ಅವು ವೃಕ್ಷ, ಹಾಸ್ಯಸ್ವದವಾದ ಕೆಲಸ; ದಂಡನೆಯಾಗುವವೆ ಆಳಿದುಹೋಗುವವು. 19 ಯಾಕೋಬ್ಬರ ಸ್ವಾಸ್ಥ್ಯವಾದಾತನು ಅವುಗಳ ಹಾಗೆ; ಅತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಅತನ ಸ್ವಾಸ್ಥ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೇಂಬುದೇ ಅತನ ಹೆಸರು. 20 ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ; 21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ; 22 ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ಸು ಯುವಕರನ್ನು ನಾಶಮಾಡುವೆನು; 23 ನಿನ್ನಿಂದ ಕುರುಬನನ್ನೂ ಹಾಗೂ ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೋಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾದಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು; 24 ಆದರೆ ಕಸ್ತೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬೆಲೋನಿಗೆ ಮುಯ್ಯತೀರಿಸುವೆನು” ಎಂದು ಯೆಹೋವನು ಅನ್ನುತ್ತಾನೆ. 25 ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು. 26 ಮೂಲೆಗಳಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ. 27 “ದೇಶದಲ್ಲಿ ದ್ವಜವನ್ನೆತ್ತಿರಿ, ರಾಜ್ಯಗಳೆಲ್ಲಾ ಕೊಂಬುಡಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟೆ, ಮಿನ್ನಿ, ಆಷ್ವೇನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ. 28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ. 29 ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ. 30 ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ. 31 ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ, 32 ಹಾಯ್ದಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಾರೆ’ ಎಂದು ತಿಳಿಸುವರು.” 33 ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು. 34 ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ,

ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ಬುಡಿದದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ. 35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ' ಎಂದು ಚೀಯೋನಿನವರು ಅನ್ನುತ್ತಾರೆ; 'ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ತೂರಿಯಿಗೆ ಬಡಿಯಲಿ' ಎಂದು ಯೆರೂಸಲೇಮಿನವರು ಹೇಳುತ್ತಾರೆ." 36 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, "ಆಹಾ, ನಾನು ನಿನ್ನ ಪರವಾಗಿ ವ್ಯಾಖ್ಯಾನಿಸಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. 37 ಆಗ ಬಾಬೆಲ್ ಹಾಳುಬಿಲ್ಲುಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿಜನವಾಗಿ ಪರಿಹಾಸಕ್ಕೆ ಗುರಿಯಾಗುವುದು. 38 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. 39 ಅವರು ಹೊಟ್ಟೆಬಾಕರು, ನಾನು ಅವರಿಗೆ ಬೇಕಾದವನ್ನು ಸಿದ್ಧಪಡಿಸುವೆನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ" ಎಂಬುದೇ. 40 "ನಾನು ಅವರನ್ನು ಕುರಿ, ಬಿಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು. 41 ಆಹಾ, ಶೇಷಕ ಶತಪ್ರವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಿಗಿಗೆ ಈಡಾಗಿದೆ! 42 ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ. 43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು. 44 ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು. 45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. 46 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು. 47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶದಲ್ಲೂ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು. 48 ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷದ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ." 49 "ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು. 50 ಏಡಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ. 51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, 'ಯೆಹೋವನ ಅಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ' ಎಂಬುದಾಗಿ ಅಂದುಕೊಳ್ಳುತ್ತಿರೋ? 52 ಹೀಗೆಲರು ಯೆಹೋವನು ಇಂತೆನ್ನುತ್ತಾನೆ, 'ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. 53 ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.' ಇದು ಯೆಹೋವನ ನುಡಿ." 54 "ಆಹಾ, ಬಾಬೆಲಿನಿಂದ ಮೊರೆಯೂ, ಕಸ್ತೂರಿಯ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ! 55 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲ, ಅದರ ಸದ್ಗುಣದಲವನ್ನು ಅಡಗಿಸಿಬಿಡುತ್ತಾನೆ; ಮಹಾ

ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಅರ್ಘಟಿಸುತ್ತಾರೆ; 56 ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯತೀರಿಸುವ ದೇವರು, ಆತನು ಪ್ರತಿಕ್ರಿಯೆಸದೆ ಬಿಡುವುದಿಲ್ಲ. 57 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ." 58 ಸೇನಾಧೀಶ್ವರನಾದ ಯೆಹೋವನು, "ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರುತ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು" ಎಂದು ನುಡಿಯುತ್ತಾನೆ. 59 ಮಹ್ಸೇಯನ ಮೊಮ್ಮಗನೂ ನೇರಿಯವನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿರೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿರೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರಿಂದರೆ ಸೇನೆಯ ಪ್ರಧಾನ ಅಧಿಕಾರಿ.) 60 ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು. 61 ಅವನು ಸೆರಾಯನಿಗೆ ಹೀಗೆ ಹೇಳಿದನು, "ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ, 62 'ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲ' ಎಂಬುದಾಗಿ ಅರಿಕೆಮಾಡಬೇಕು. 63 ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಪಕಟ್ಟಿ, ಯೂಫ್ರಟಿಸ್ ನದಿಯ ಮಧ್ಯದೊಳಗೆ ಹಾಕಿ, 64 ಯೆಹೋವನು ಬಾಬಿಲೋನಿಗೆ ಬರಮಾಡುವ ವಿಷತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು" ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

52 ಚಿರೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಖಿದ ಯೆರೆಮೀಯನ ಮಗಳು ಆದ ಹಮೂಬೆಲ್ ಎಂಬಾಕೆಯು ಅವನ ತಾಯಿ. 2 ಇವನು ಯೆಹೋವನೊಡನೆನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. 3 ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷಪುಳ್ಳವನಾದನು. ಚಿರೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು. 4 ಚಿರೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸ್ಥಾನ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ, 5 ಅರಸನಾದ ಚಿರೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. 6 ಘೋರಕ್ಷಾಮದ ದಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ತೂರಿಯ ಹನ್ನೊಂದು ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ, 7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು. 8 ಕಸ್ತೂರಿಯ ಸೈನ್ಯದವರು ಅರಸನಾದ ಚಿರೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ

ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು. 9 ಅನಂತರ ಕಸ್ತೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಬದಲ್ಲಿ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು. 10 ಬಾಬೆಲಿನ ಅರಸನು ಅವನಿಗೆ ಕಿತ್ತೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಬದಲ್ಲಿ ಕೊಲ್ಲಿಸಿದನು. 11 ಇದಲ್ಲದೆ ಬಾಬೆಲಿನ ಅರಸನು ಜಿಫಿಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬೆಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು. 12 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು. 13 ಅವನು ಯೆಹೋವನ ಅಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. 14 ಅವನ ಜೊತೆಯಲ್ಲಿ ಬಂದಿದ್ದ ಕಸ್ತೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು. 15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ಯನು. 16 ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು. 17 ಕಸ್ತೀಯರು ಯೆಹೋವನ ಅಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು, 18 ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಅಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲೋನಿಗೆ ತೆಗೆದುಕೊಂಡು ಹೋದರು. 19 ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ನಿಪೀಠ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು. 20 ಅರಸನಾದ ಸೊಲೊಮೋನನು ಯೆಹೋವನ ಅಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು. 21 ಕಂಬಗಳು ಎಂಭತ್ತುಗಳಿಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಕ್ಕಾಗಿಯೂ ಇತ್ತು. 22 ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು. 23 ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು. 24 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ನನು, ಮೂರು ಜನ ದ್ವಾರಪಾಲಕರು, 25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದ ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು. 26 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಬದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು. 27 ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. 28 ನೆಬೂಕದ್ನೆಚ್ಚರನು ಸೆರೆಯೊಯ್ಯವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ಯನು. 29 ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ಯನು. 30 ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ

ಪ್ರಲಾ

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಿಲ್ಲ! ಜನಾಂಗಗಳಲ್ಲಿ ರಕ್ತವಾಗಿದ್ದವು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವು ಗುಲಾಮಕಾದಳು. 2 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತ್ಯಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ. 3 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮೈಜ್ಬರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಿಟ್ಟಿ ಹಿಡಿದರು. 4 ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಡೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ಪುಟ್ಟಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ. 5 ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ಪುಡುಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ. 6 ಚೀಯೋನ್ ನಗರಿಯ ಪುಟ್ಟವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂಡಿ ಹಿಡಿಯಲು ಬೆನ್ನುತ್ತಿರುವಾಗಲೇ ಬೆನ್ನುಕೊಟ್ಟು ಓಡಿಹೋಗಿದ್ದಾರೆ. 7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಪೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು. 8 ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ. 9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಅದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತ್ಯಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳವಡುತ್ತಾನಲ್ಲ” ಎಂದು ಮೊರೆಯುತ್ತಾಳೆ. 10 ವಿರೋಧಿಯು ಕೈಚಾಚಿ ಅವಳ ಭೋಗವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮೈಜ್ಬರ ನಿನ್ನ ಸಭೆಗೆ ಸೇರಬಾರದು” ಎಂದು ನೀನು ಅಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು. 11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಅಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ. “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲ” ಎಂದು ಪ್ರಲಾಪಿಸುತ್ತಾಳೆ. 12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ಪುಡುಗನ್ನು ನೀವು ನೋಡಿ ಇಂಥಾ ಪುಡುಗನ್ನು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ. 13 ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲ್ಲಬುಗಳನ್ನೂ, ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ. 14 ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗುವು ಇರುವಂತೆ ನನ್ನನ್ನು ಬಿಗಿದಿದೆ. ಅ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ. 15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ. 16 ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು,

ನನ್ನನ್ನು ಸಂತ್ಯಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು. 17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತ್ಯಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ. 18 ಯೆಹೋವನು ನೀತಿಪೂರವನು, ನಾನಾದರೋ ಆತನ ಅಜ್ಜಿಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿಸಿ, ನನ್ನ ಪುಡುಗನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರೆಲ್ಲಾ! 19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಅಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು. 20 ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ. 21 ಯಾರೂ ನನ್ನನ್ನು ಸಂತ್ಯಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! 22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.

2 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು. 2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕಡೆವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ. 3 ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ. 4 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ. 5 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ. 6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಪನ್ನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಭೆ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ. 7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ವಿಪ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಪಾದನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ. 8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆದು ಪೌಳಿಗಳೊಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವರೊಡನೆ ಕುಸಿದುಹೋಗಿವೆ. 9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳುಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ;

ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ. 10 ಬೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕೊಂಡಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ. 11 ಕಣ್ಣಿರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯ ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ. 12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಗೆ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ. 13 ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಬೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾರಗಡಪ್ಪು ಅಪಾರ, ನಿನ್ನನ್ನು ಯಾರು ಸ್ವಸ್ತಮಾಡಬಲ್ಲರು? 14 ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿನ್ನಾಧರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ಧೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಅಸ್ಪದವಾದವು. 15 ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಅಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೇ ಛೇ” ಎಂದು ತಲೆಯಾಡಿಸುತ್ತಾರೆ. 16 ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಬೀಕಿಸುತ್ತಾರೆ, ಛೇಗುಟ್ಟಿ, ಹಲ್ಲು ಕಡಿಯುತ್ತಾರೆ; ಅಹಾ, ಅಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. 17 ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡೆದು, ನಿನ್ನ ವೈರಿಗಳಿಗೆ ಅನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ. 18 ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯುಟ್ಟಿದ್ದಾರೆ; “ಬೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣಿರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತೃದಿಂದ ನಿಲ್ಲದೆ ಸುರಿಯಲಿ; 19 ರಾತ್ರಿಯ ಒಂದೊಂದು ಜಾವದ ಅರಂಭದಲ್ಲಿ ಎದ್ದೆದ್ದು ಗೋಳಾಡಲಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ಯು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.” 20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗಿಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ? 21 ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿ, ಕನಿಕರಿಸದೆ ಸಂಹರಿಸಿ. 22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

3 ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ. 2 ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ. 3 ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ. 4 ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ; 5 ನನ್ನ ಸುತ್ತಲು ಶ್ರಮಸಂಕಟಗಳು

ದಿಬ್ಬಗಳನ್ನು ಹಾಕಿದ್ದಾನೆ. 6 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ. 7 ನಾನು ತಪ್ಪಿಸಿಕೊಂಡು ಹೋಗಿದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ. 8 ಇದಲ್ಲದೆ ನಾನು ಮೊರೆಯುಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ. 9 ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತವರಿಯುವಂತೆ ಮಾಡಿದ್ದಾನೆ. 10 ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ. 11 ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ. 12 ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ. 13 ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ. 14 ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ. 15 ಆತನು ನನಗೆ ಕಹಿಯಾದ ಅಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ. 16 ನಾನು ಗರಸು ಕಲ್ಪುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ. 17 ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ. 18 “ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು. 19 ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೊಂಡು, ಕಹಿಯಾದ ನನ್ನ ಅಹಾರಪಾನಗಳನ್ನು ಜ್ಞಾಪಕಮಾಡಿಕೊಂಡೆ. 20 ನನ್ನ ಅತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ. 21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ! 22 ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗುವು. 23 ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು! 24 “ಯೆಹೋವನೇ ನನ್ನ ಪಾಲು, ಅದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ. 25 ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. 26 ಯೆಹೋವನ ರಕ್ಷಣಾಕಾರ್ಯವನ್ನು ಎದುರನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೆಯದು. 27 ಯಾವನದಲ್ಲಿ ನೋಗಹೊರುವುದು ಮನುಷ್ಯನಿಗೆ ಹಿತಕರ. 28 ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಲಿ. 29 ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ. 30 ಹೊಡೆಯುವವನಿಗೆ ತನ್ನ ಕನ್ಯೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನುಲಿ. 31 ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ. 32 ಆತನು ವೃಥೆಗೊಳಿಸಿದರೆನು, ತನ್ನ ಕೃಪಾಶೀಶಯದಿಂದ ಕನಿಕರಿಸುವನು. 33 ನರಜನ್ನದವರನ್ನು ಬಾಧಿಸಿ, ವೃಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ. 34 ಲೋಕದ ಸೆರೆಯವರೆಲ್ಲರೂ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ, 35 ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ, 36 ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ? 37 ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು? 38 ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೆಡುಗಳು ಸಂಭವಿಸುತ್ತವಲ್ಲ. 39 ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣಗುಟ್ಟುವುದೇಕೆ? 40 ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ. 41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ. 42 “ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ. 43 ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದೀ; ಕನಿಕರಿಸದೆ ಕೊಂದು ಹಾಕಿದೀ. 44 ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ. 45 ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ

ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ. 46 ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ. 47 ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಗಂವೂ ನಮಗೆ ಕಾದಿವೆ.” 48 ಸ್ವಜನರು ನಾಶವಾದ ಕಾರಣ ನನ್ನ ಕಣ್ಣಿರು ಹೊಳೆಹೊಳೆಯಾಗಿ ಹರಿಯುವುದು. 49 ಯೆಹೋವನು ಆಕಾಶದಿಂದ ಕಟುಕ್ಷಿಸಿ ನೋಡುವ ತನಕ 50 ನನ್ನ ಕಣ್ಣುಗಳು ನಿರಂತರವಾಗಿ ಅಶುದ್ಧರ ಸುರಿಸುವುದನ್ನು, ಎಂದಿಗೂ ಬಿಡದು. 51 ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣಿರಿಯಿಂದ ಪೀಡಿತನಾಗಿದ್ದೇನೆ. 52 ನಿಷ್ಕಾರಣವಾಗಿ ನನ್ನ ವೈರಿಗಳು ಪಶ್ಚಿಮನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದೆಟ್ಟಿದರು. 53 ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು. 54 ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು. 55 ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರಿಗೆ ಪ್ರಾರ್ಥಿಸಿದೆನು. 56 ನೀನು ನನ್ನ ದ್ವನಿಯನ್ನು ಕೇಳಿದೆ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ! 57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ. 58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ. 59 ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು. 60 ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ. 61 ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ, 62 ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ. 63 ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. 64 ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವ; 65 ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ! 66 ನೀನು ಕೋಪಗೊಂಡು ಅವರನ್ನು ಹಿಂದೆಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.

4 ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ. 2 ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಬೇಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ. 3 ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವಂಶಜರೋ ಕಾಡಿನ ಉಪ್ಪುಪಶ್ಚಿಯಷ್ಟು ಕ್ಷೂರಳಾಗಿದ್ದಾರೆ. 4 ಮೊಲೆಕೂಸಿನ ನಾಲಿಗೆಯ ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ. 5 ಮೃಷ್ಯಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗಿಟ್ಟು ಅಲೆಯುತ್ತಾರೆ; ಚಿಕ್ಕದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು. 6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಕಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ. 7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು. ಅವರ ರೂಪವು ಇಂದಿನಿಲವುಣಿಯಷ್ಟು ಅಂದವಾಗಿತ್ತು. 8 ಈಗ ಅವರ ಮುಖವು ಕಾಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ. 9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖದ್ದದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರೆಲ್ಲಾ. 10 ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು. 11 ಯೆಹೋವನು

ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಬೇಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ. 12 ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಚ್ಚೆಯಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ. 13 ಬೇಯೋನಿನ ಮಧ್ಯದಲ್ಲಿ ತಿಪ್ಪರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು. 14 ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು. 15 ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ನದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ. 16 ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೆನು, ಅವರಿಗೆ ಮಯಾದೆ ತಪ್ಪದೆ; ವೃದ್ಧರಾದರೆನು, ಯಾರೂ ಅವರನ್ನು ಕರುಣಿಸರು. 17 ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ. 18 ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು. 19 ನಮ್ಮನ್ನು ಹಿಂದೆಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು. 20 ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು. 21 ಊಜ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷವಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿವದವಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ. 22 ಬೇಯೋನಿಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.

5 ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು. 2 ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ. 3 ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ. 4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ. 5 ನಮ್ಮನ್ನು ಹಿಂದೆಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ. 6 ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತರಿಗೂ ಮತ್ತು ಆಶೂರ್ಯರಿಗೂ ಅಧೀನರಾದೆವು. 7 ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. 8 ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ. 9 ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣವಾಯಕ್ಕೆ ಗುರಿಯಾಗಿದ್ದೇವೆ. 10 ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಬಲೆಯಂತೆ ಸುಡುತ್ತದೆ. 11 ಬೇಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರು ಅತ್ಯಾಚಾರವಾಗುತ್ತಿದೆ. 12 ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು. 13 ಯುವಭೆಲಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಧರಿಸಬೇಕಾಯಿತು. 14 ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು. 15 ನಮ್ಮ ಹೃದಯಾನಂದವು ತೀರಿತು,

ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ. 16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ! 17 ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ. 18 ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ. 19 ಅದರ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು. 20 ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟಕಾಲ ಕೈಬಿಟ್ಟಿದ್ದೀ? 21 ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? 22 ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;

ಯೆಹೆ

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಅಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು. **2** ಅರಸನಾದ ಯೆಹೋಯಾಖಾನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ, **3** ಯೆಹೋವನ ವಾಕ್ಯವು ಕಸ್ತೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು. **4** ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝುಝುಕಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. **5** ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಅಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು. **6** ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು. **7** ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿಂದ ತಾಮ್ರದ ಹಾಗೆ ಹೊಳೆಯುತ್ತಿದ್ದವು. **8** ಒಂದೊಂದು ಜೀವಿಯು ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ, **9** ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. **10** ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು. **11** ಅವುಗಳ ರೆಕ್ಕೆಗಳು ಮೇಲಕ್ಕೆ ಜಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. **12** ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು. **13** ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಒಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. **14** ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು. **15** ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು. **16** ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪಿಂಚುಗಳಿಂದ ಹಾಗೆ ಧಳಧಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. **17** ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ. **18** ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು; **19** ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು; **20** ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಅತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. **21** ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ

ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಅತ್ಮವು ಚಕ್ರಗಳಲ್ಲಿಯೂ ಇತ್ತು. **22** ಭೀಕರವಾದ ಮಂಜುಗಡ್ಡೆಯಂತೆ ಧಳಧಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತು. **23** ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಜಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. **24** ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಅರ್ಪಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. **25** ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. **26** ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನಿಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಅಸೀನನಾಗಿದ್ದನು. **27** ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಧಳಧಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. **28** ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

2 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು. **2** ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು. **3** ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ. **4** “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗಿಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ. **5** ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಅದರ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.” **6** “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೀಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುಸುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು. **7** ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.” **8** ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿಂದೆಂದು ತಿಂದುಬಿಡು” ಅಂದನು. **9** ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಜಾಚಿತು. **10** ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು. **11** ಆತನು ಆ ಸುರುಳಿಯನ್ನು ನನ್ನದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.

3 ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು.” ಎಂದು ಅಪ್ಪಣೆಕೊಟ್ಟನು. 2 ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು. 3 ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು. 4 ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು. 5 ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ. 6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. 7 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗಿಟ್ಟವರೂ, ಹಟಮಾರಿಗಳು ಆಗಿದ್ದಾರೆ. 8 ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ. 9 ನಿನ್ನ ನಿರ್ಧಾರವನ್ನು ಕಗ್ಗಲ್ಲಿನಂತೆ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.” 10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ. 11 ಸರಿಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.” 12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ಥೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು. 13 ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು. 14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು. 15 ಆಗ ಸರಿಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಅಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ವಲ್ಪನಾಗಿ ಉಳಿದುಬಿಟ್ಟೆನು. 16 ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 17 “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರುವ ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು. 18 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳಿದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ. 19 ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರು. 20 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ. 21 ನೀನು

ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” 22 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು. 23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು. 24 ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಆಡಗಿಕೋ. 25 ನರಪುತ್ರನೇ, ಇಗೋ, ನಿನ್ನ ಸ್ವಜನರ ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ. 26 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ. 27 ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೆ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”

4 “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ. 2 ಆ ನಕ್ಷೆಯು ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು. 3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತೆ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು. 4 “ಇದಲ್ಲದೆ, ನೀನು ನಿನ್ನ ಎಡಮಗ್ಗಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು. 5 ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು. 6 “ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ. 7 ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು. 8 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗಲಿಂದ ಎಡಮಗ್ಗಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. 9 “ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು. 10 ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನುಬೇಕು. 11 ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು. 12 ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು. 13 ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ. 14 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದದಿನಿಂದ ಇಂದಿನವರೆಗೂ ಸತ್ತ ಪಶುವಿನ

ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು, 15 ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಡೆಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೊ” ಎಂದು ಉತ್ತರಕೊಟ್ಟನು. 16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು. 17 ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”

5 “ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಲಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು. 2 ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡೆ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು. 3 ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು. 4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ. 6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.” 7 ಹೀಗಿರುವ ಕರ್ತನಾದ ಯೆಹೋವನು ವಿಧಿಗಳನ್ನು ನಿರಾಕರಿಸಿದ್ದಾರೆ. 8 ನೀನು ಮೂರು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ. 8 ಅದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ. 9 ನೀನು ಬಹಳ ಅಸಹ್ಯಕಾರ್ಯಗಳನ್ನು ನಡೆಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು. 10 ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.” 11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು. 12 ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. 13 “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು. 14 ಹಾದುಹೋಗುವವರೆಲ್ಲರ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು. 15 “ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ

ದೂಷಣೆಗೂ, ಪರಿಹಾಸಗಳಿಗೂ, ಬುದ್ಧಿವಾದಗಳಿಗೂ ಅಸ್ತವಾಗುವವು; ಇದು ಯೆಹೋವನಾದ ನನ್ನ ನುಡಿ. 16 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. 17 ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಕರ್ಮಗಳಿಂದಲೂ ನಿನಗೆ ಪುತ್ರತೋರಣವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತ ಮಾಡುವೆನು” ಇದು ಯೆಹೋವನಾದ ನನ್ನ ನುಡಿ.

6 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು. 3 “ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು. 4 “ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. 5 ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಡಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲ್ಲಬುಗಳನ್ನು ಬಿಡಾಡಿಬಿಡುವೆನು. 6 “ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವವು. 7 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 8 “ಅದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚರಿದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು. 9 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ದುಬಿಟ್ಟ ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇಶಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು. 10 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.” 11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಅಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟತೆಲಸಗಳಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು. 12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು. 13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಎಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. 14 ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಬದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

7 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ಥಕ್ಕಿನಲ್ಲಿಯೂ ಸಂಭವಿಸಿದೆ.’ 3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು. 4 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಎಂದಿತು! 6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಿಗೊಂಡಿಲ್ಲ, ಇಗೋ, ಬಂದೇ ಬಂತು! 7 ದೇಶ ನಿಮಾಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯ ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ. 8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾನ್ವಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. 9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು. 10 “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ. 11 ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಅಸ್ತ್ರಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ. 12 ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾನ್ವಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. 13 ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗಿಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ. 14 ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾನ್ವಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ. 15 ಅೂರ ಹೊರಗೆ ಖಡ್ಗ, ಉರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು. 16 ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು. 17 ಎಲ್ಲರ ಕೈಗಳು ಜೋಲುಬಿದ್ದಿರುವವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವವು. 18 ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು. 19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಅಸ್ತ್ರಿಯು ಅವರಿಗೆ ಪಾಪಕಾರಿ ವಿಷವಾಗಿದೆ. 20 ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ತದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಅದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಅದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದನು. 21 ಅನ್ನರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು. 22 ನಾನು ಅವರ ಕಡೆಯಿಂದ ನನ್ನ

ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೊಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು. 23 ಒಂದು ಸರಪಟಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ. 24 ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಆಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೊಡುವವು. 25 ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ. 26 ಕೇಡಿನ ಮೇಲೆ ಕೇಡು, ಸುದ್ಧಿಯ ಮೇಲೆ ಸುದ್ಧಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು. 27 ಆರಸನು ದುಃಖಿಸುವನು, ಭಯವು ಪ್ರಭಾವವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುಃಖದಂತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

8 ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು. 2 ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುರ್ವಣವು ಧಳಧಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು. 3 ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ನಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು. 4 ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಅದಂತೆ ಇಲ್ಲಿಯೂ ನನಗಾಯಿತು. 5 ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು. 6 ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. 7 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. 8 ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು. 9 ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು. 10 ಇಗೋ, ಎಲ್ಲಾ ಜಾತಿಯು ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು. 11 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. 12 ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ

ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? 'ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ' ಎಂದು ಮಾತನಾಡಿಕೊಳ್ಳುತ್ತಾ ರಷ್ಟೆ' ಎಂಬುದಾಗಿ ಹೇಳಿದನು. 13 ಆಮೇಲೆ ಆತನು ನನಗೆ, "ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ" ಎಂದು ಹೇಳಿದನು. 14 ಆತನು ನನ್ನನ್ನು ಯೆಹೋವನ ಅಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು "ತಮ್ಮೂಜ್" ದೇವತೆಗಾಗಿ ಅಳುತ್ತಾ ಕುಳಿತಿರುತ್ತಾರೆ. 15 ಇದಾದ ಮೇಲೆ ಆತನು ನನಗೆ, "ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ" ಎಂದು ಹೇಳಿದನು. 16 ಆತನು ಯೆಹೋವನ ಅಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಅಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತೆ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಅಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. 17 ಆಗ ಆತನು ನನಗೆ, "ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳೂ ಅಲ್ಲವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕಣಕಬೇಕೆಂದೇ ಮತ್ತೆ ಯತ್ತಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ. 18 ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಅಲಿಸುವುದಿಲ್ಲ."

9 ಆಮೇಲೆ ಆತನು, "ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ತು ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ" ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. 2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾವುದು ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು. 3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಅಲಯದ ಹೊಸಿಲಿನ ಮೇಲ್ಕಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು. 4 ಯೆಹೋವನು ಕೂಗಿ ಅವನಿಗೆ, "ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು" ಎಂದು ಅಪ್ಪಣೆಕೊಟ್ಟನು. 5 ಮತ್ತೂ ಆತನು ಉಳಿದವರಿಗೆ, "ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಅಲಯದಲ್ಲಿಯೇ ಪ್ರಾರಂಭಮಾಡಿರಿ" ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. 6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. 7 ಆತನು ಅವರಿಗೆ, "ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗಡಿಸಿರಿ" ಎಂದು ಅಪ್ಪಣೆ ಕೊಡಲು ಅವರು ಹೊರಗೆ ಪಟ್ಟಣದಲ್ಲಿದ್ದವರನ್ನು ಹತಿಸಿದರು. 8 ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, "ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?" ಎಂದು ಮೊರೆಯುತ್ತೇನೆ. 9 ಆತನು ನನಗೆ, "ಇಸ್ರಾಯೇಲ್ ಮತ್ತೆ ಯೆಹೂದ ವಂಶದವರ ಅಧಃಪವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ,

ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, 'ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ' ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ. 10 ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು" ಎಂದು ಹೇಳಿದನು. 11 ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, "ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ" ಎಂದು ಅರಿಕೆಮಾಡಿದನು.

10 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಕಡೆ ಇಂದ್ರನಿಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು. 2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, "ನೀನು ಗರಗರನೆ ತಿರುಗುವ ಗಾಲಿಗೆ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು" ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣುದರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು. 3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. 4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸಿಲಿನ ಮೇಲ್ಕಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಗಳದ್ದೆಲ್ಲಾ ವ್ಯಾಪಿಸಿತ್ತು. 5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಗಳದವರೆಗೂ ಕೇಳಿಸಿತು. 6 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, "ನೀನು ಗರಗರನೆ ತಿರುಗುವ ಗಾಲಿಗೆ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ" ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು. 7 ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು. 8 ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು. 9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತಂಶದ ಹಾಗೆ ಹೊಳೆಯುತ್ತಿತ್ತು. 10 ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು. 11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಒರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಒರೆಯಾಗಿ ಹೋಗುತ್ತಿರಲಿಲ್ಲ. 12 ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತೆ ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು. 13 ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ. 14 ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು. 15 ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ. 16 ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಒರೆಯಾಗದೆ ಅವುಗಳ ಸಂಗಡಲೇ ಏರಿದವು. 17 ಜೀವಿಗಳ ಅತ್ಯವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು. 18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು. 19 ಆಗ ನನ್ನ ಕಣ್ಣುದರಿಗೆ

ಕೆರೊಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಅಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. 20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೊಬಿಗಳೆಂದು ಈಗ ನನಗೆ ತಿಳಿದುಬಂತು. 21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹೃದಯದ ಹೃತ್ಯಗಳು ಇದ್ದವು. 22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.

11 ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಅಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ. 2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ. 3 ಇವರು, ‘ಮನುಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. 4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದ ನುಡಿ” ಎಂದು ಆಜ್ಞಾಪಿಸಿದನು. 5 ಆಗ ಯೆಹೋವನ ಆತ್ಮವು ನನ್ನಲ್ಲಿ ಅವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ. 6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚಿಟ್ಟು ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. 7 “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು. 8 ಖಡ್ಗಕ್ಕೆ ಹೆದರಿರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. 9 “ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು. 10 ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 11 ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು. 12 “ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.” 13 ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿದೋ?” ಎಂದು ಮೊರೆಯಿಟ್ಟೆನು. 14 ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 15 “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಲೆಬರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀಗೆಯೇ ಆವರಲಿರುವ ಉಳಿದಿದ್ದಾರೆಲ್ಲಾ. 16 “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’ 17 “ಕರ್ತನಾದ ಯೆಹೋವನು

ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿಸುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’ 18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು. 19 “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ಥಾಪನೆಯನ್ನು ಅವರಲ್ಲಿ ಹುಟ್ಟಿಸುವೆನು. 20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. 21 ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ. 22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೊಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು. 23 ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು. 24 ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ತೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು. 25 ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.

12 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು. 3 “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. 4 ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಅಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು. 5 ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು. 6 ಅವರ ಕಣ್ಣು ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೊ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.” 7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಅಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಅಚೆಗೆ ಸಾಗಿಸಿ, ಅವರ ಕಣ್ಣು ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು. 8 ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 9 “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರೆಲ್ಲಾ? 10 ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’ 11 ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು. 12 ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಅಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’ 13 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವೆನು;

ಕಸ್ತೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವೆನು, ಅದರೂ ಆ ದೇಶವನ್ನು ನೋಡುವುದಿಲ್ಲ. 14 ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. 15 “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು. 16 ನಾನು ಕೆಲವರನ್ನು ಬಿಡ್ಡ, ಕ್ರಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.” 17 ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 18 “ನರಪುತ್ರನೇ, ನೀನು ಅನ್ಯವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿಸಿ. 19 ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ಯವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರಿಯಾಗಿ, ದೇಶವು ಬರಿದಾಗುವುದು. 20 ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬಿಡುಬಿಡುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.” 21 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 22 “ನರಪುತ್ರನೇ, ಕ್ಷುಣ್ಣಕಾಲವು ದೂರ ಹೋಗುತ್ತದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಅಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?” 23 ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಷುಣ್ಣಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ. 24 ಇನ್ನು ಮೇಲೆ ಇಸ್ರಾಯೇಲ್ ವಂಶದವರೆಲ್ಲ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಡೆಯೂ ಇರದು. 25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು” ಇದು ಕರ್ತನಾದ ಯೆಹೋವನ ವಾಕ್ಯ. 26 ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 27 “ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನವು ಮುಂದೆ ಬಹುದಾದರೂ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ. 28 “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”

13 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ. 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ತುಬ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ! 4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ. 5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ, ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ, 6 ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿದಂತೆ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

7 ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಡೆಯು ಸುಳ್ಳು. 8 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ. 9 ‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. 10 “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಕುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣುಬಳಿಯುತ್ತಾರೆ; 11 ಆದಕಾರಣ, ನೀನು ಸುಣ್ಣುಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಅನೇಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’ 12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣು ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೇ?” 13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ““ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಅನೇಕಲ್ಲುಗಳು ಸುರಿಯುವವು; 14 ನೀವು ಸುಣ್ಣುಬಳಿದ ಗೋಡೆಯನ್ನು ನಾನು ಹೀಗೆ ಕಡೆವೆನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. 15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣು ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು, 16 ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೇ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣು ಬಳಿದವರೂ ಇಲ್ಲವಾದರು” ಇದು ಕರ್ತನಾದ ಯೆಹೋವನ ನುಡಿ. 17 “ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’ 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತ್ಯನ್ನು ಕಟ್ಟಿ, ಲುದ್ಧವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಪಡಿಸಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ? 19 ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಅಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’ 20 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತ್ಯಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು. 21 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 22 ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಿಲಪಡಿಸಿದ್ದೀರಿ. 23 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು

ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು' ಎಂದು ನಿಮಗೆ ಗೊತ್ತಾಗುವುದು.”

14 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು, 2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು, 3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಷ್ಣುವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೇ? ಎಂದಿಗೂ ಇಲ್ಲ.” 4 ಅದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಷ್ಣುವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಜ್ಞೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು. 5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.” 6 ಅದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬಿನ್ನುಮಾಡಿರಿ. 7 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಷ್ಣುವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು. 8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾಂಧಿಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 9 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. 10 ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಜ್ಞೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು. 11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ. 12 ಅಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 13 “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಅಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ. 14 ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ. 15 “ನನ್ನ ಅಪ್ಪಣೆಯ ಮೇರೆಗೆ ದುಷ್ಕರ್ಮಿಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ, 16 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ. 17 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ, 18 ಈ ಮೂವರು ಪುರುಷರು

ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ.” ಇದು ಕರ್ತನಾದ ಯೆಹೋವನ ನುಡಿ. 19 “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ, 20 ನೋಹ, ದಾನಿಯೇಲ, ಯೋಬ ಎಂಬವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗನನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ. 21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಕರ್ಮಗಳು ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು! 22 ಅದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕರ್ಮಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ. 23 ನೀವು ಅವರ ದುರ್ಮಾರ್ಗ, ದುಷ್ಕರ್ಮಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.

15 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು? 3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇಲ್ಲ, ಸೌದಿಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. 5 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?” 6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದಿಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. 7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

16 ಅಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ, 3 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. 4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ. 5 ನಿನ್ನನ್ನು ಕಟ್ಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಡಲಿ ಬಿಟ್ಟರು.’ 6 “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದೆ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ

ಬದುಕು' ಎಂದು ಹೇಳಿದನು. ಹೌದು, 'ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು' ಎಂದು ಹೇಳಿ ಬದುಕಿಸಿದೆನು. 7 'ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ವನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಲ್ಲದೆ ಬೆತ್ತಲೆಯಾಗಿದ್ದೆ. 8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಅದುದರಿಂದ ನೀನು ನನ್ನವಳಾದೆ" ಇದು ಕರ್ತನಾದ ಯೆಹೋವನ ನುಡಿ. 9 "ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. 11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು ಕಂಠಕ್ಕೆ ಮಾಲೆಯನ್ನು. 12 ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು. 13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ. 14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು" ಇದು ಕರ್ತನಾದ ಯೆಹೋವನ ನುಡಿ. 15 "ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವೃದ್ಧಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವೃದ್ಧಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವೃದ್ಧಿಚಾರಕ್ಕೆ ಒಳಗಾದೆ. 16 ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತುಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವೃದ್ಧಿಚಾರ ನಡೆಸಿದೆ. ಇದು ನಡೆಯತಕ್ಕದ್ದಲ್ಲ, ಆಗಬಾರದಾಗಿತ್ತು. 17 ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವೃದ್ಧಿಚಾರ ಮಾಡಿದೆ. 18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ. 19 ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಅ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!" ಇದು ಕರ್ತನಾದ ಯೆಹೋವನ ನುಡಿ. 20 "ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವೃದ್ಧಿಚಾರವು ಅಲ್ಪಕಾರ್ಯವೆಂದು ಭಾವಿಸಿದೆಯೋ? 21 ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದೆಯೋ? 22 ಈ ನಿನ್ನ ಅಸಹ್ಯಕಾರ್ಯಗಳನ್ನೂ ವೃದ್ಧಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. 23 ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!" ಎಂಬುದು ಕರ್ತನಾದ ಯೆಹೋವನ ನುಡಿ. 24 "ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ. 25 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವೃದ್ಧಿಚಾರವನ್ನು ಹೆಚ್ಚಾಗಿ ನಡೆಸಿರುವೆ. 26 ನಿನ್ನ ನೆರೆಯವರೂ ಅತಿಹೀನರೂ ಆದ ಏಗುಪ್ಪರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವೃದ್ಧಿಚಾರಮಾಡಿ ನನ್ನನ್ನು ರೇಗಿಸಿರುವೆ. 27 ಆದಕಾರಣ ನಾನು ನಿನ್ನ ಮೇಲೆ ಕ್ರೋಧಿಸಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯಿಂದ ಕುಮಾರ್ತೆಯರ ಕೈಗೆ

ನಿನ್ನನ್ನು ಸಿಕ್ಕಿಸಿದೆನು. 28 ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವೃದ್ಧಿಚಾರಮಾಡಿದಿ; ಹೌದು, ಅವರೊಡನೆ ವೃದ್ಧಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ. 29 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ತೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವೃದ್ಧಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ." 30 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟಲ್ಲ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ. 31 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವೃದ್ಧಿಚಾರಿಯಂತೆ ನೀನು ನಡೆಯುವವಳಲ್ಲ. 32 "ನೀನು ವೃದ್ಧಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ! 33 ಎಲ್ಲಾ ಕಡೆ ವೃದ್ಧಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗಿಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವೃದ್ಧಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ. 34 ನಿನ್ನ ವೃದ್ಧಿಚಾರಕ್ಕೂ ಇತರ ವೈಯಕ್ತಿಕ ವೃದ್ಧಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವೃದ್ಧಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!" 35 ಹೀಗಿರಲು ವೃದ್ಧಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳಿ, 36 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವೃದ್ಧಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ, 37 ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು. 38 ವೃದ್ಧಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು. 39 ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕಡೆದು, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ತಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬಿಡಿದಾಗ ಬಿಟ್ಟುಹೋಗುವರು. 40 ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗೆಲಿಂದ ಹತಿಸುವರು. 41 ನಿನ್ನ ಮನಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ನಂದಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ. 42 ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು. 43 "ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ" ಇದು ಕರ್ತನಾದ ಯೆಹೋವನ ನುಡಿ. 44 "ಆಹಾ, ಗಾಡೆಗಳಲ್ಲಿ ಜಾಣರು 'ತಾಯಿಯಂತೆ ಮಗಳು' ಎಂಬ ಗಾಡೆಯನ್ನು ನಿನ್ನ ವಿಷಯವಾಗಿ ನುಡಿಯುವರು. 45 ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋಘಯನು. 46 ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. 47 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ." 48 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ

ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ. 49 ಸೊದೋಮುಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ. 50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. 51 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ; ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. 52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಬಲ್ಲೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. 53 “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು. 54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಬಲ್ಲೆಪಡುವೆ, ನಾಚಿಕೆಗೊಳ್ಳುವೆ. 55 ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ. 56 ಆರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀಗೆಯೆತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು, 57 ನಿನ್ನ ಕಟ್ಟಿತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ನ ಪ್ರತಿಯೊಂದಿರಲೂ ಮತ್ತು ಫಿಲಿಷ್ಟಿಯದ ಪ್ರತಿಯೊಂದಿರಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ. 58 ಈಗ ನಿನ್ನ ದುರ್ನಡತೆಯು ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ. 59 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಅಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು. 60 ಆದರೂ ನಾನು ನಿನ್ನ ಯಾವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗತ ಏಕೆಂದು ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. 61 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನೆಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ. 62 ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. 63 ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟೆ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

17 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ರಾಜ್ಯವನ್ನು ಒಗಟಾಗಿ ಹೇಳು, 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಗಲವಾದ ಮತ್ತು ಉದ್ವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು. 4 ತುಟ್ಟತುದಿಯ ಚಿಗುರುಗಳನ್ನು ಕಡೆ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು. 5 “ಅಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು

ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಜಿಯ ಮರದ ಹಾಗೆ ಬೆಳೆಯಿಸಿತು. 6 ಅದು ಮೊಳಕು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು. 7 “ಆಗಲವಾದ ರೆಕ್ಕೆಗಳೆಲ್ಲ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಚಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು. 8 ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಚಿಕೊಂಡಿತ್ತು.” 9 ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೇ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ. 10 ಆಹಾ, ನಾಚಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.” 11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 12 “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬೆಲೋನಿಗೆ ತೆಗೆದುಕೊಂಡು ಹೋದನು. 13 ರಾಜವಂಶದವನೊಬ್ಬನನ್ನು ಅರಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಅಣೆಯಿಡಿಸಿದನು. 14 ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು. 15 ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಏಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?” 16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲಿನ ಅರಸನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ. 17 ಫರೋಹನು, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ. 18 ಏಕೆಂದರೆ ಇವನು ಇಟ್ಟ ಅಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಅಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.” 19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು. 20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾಡಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು. 21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” 22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು. 23 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗದಲ್ಲಿ ನೆಡಲು, ಅದು

ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು. 24 ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”

18 ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 “ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಅದರೆ, ಮಕ್ಕಳ ಹಲ್ಲುಗಳು ಚಳಿಹುಡೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?” 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನೂ ಎತ್ತಬೇಕಾಗುವುದಿಲ್ಲ. 4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲವೆ; ಪಾಪಮಾಡುವ ಪ್ರಾಣಿಯೇ ಸಾಯುವನು. 5 “ಒಬ್ಬನು ಸದ್ಭರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ, 6 ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, 7 ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ, 8 ಸಾಲಕ್ಕೆ ಬಡ್ತಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, 9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಭರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ. 10 “ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಟತ್ವಗಳಲ್ಲಿ ಯಾವುದನ್ನಾದರೂ ನಡೆಸಿ, 11 ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ, 12 ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ, 13 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ತಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ. 14 “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ, 15 “ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, 16 ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ, 17 ಬಡವನ ಮೇಲೆ ಕೈಮಾಡದೆ, ಬಡ್ತಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. 18 ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಆರಿದು, ಸುಲಿದು, ಸ್ತುಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು. 19 “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿಯಾಗುವುದನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು. 20 ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ. 21 “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿಯಾಗುವುದನ್ನು ನಡೆಸಿದರೆ

ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. 22 ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಭರ್ಮದಿಂದಲೇ ಅವನು ಜೀವಿಸುವನು.” 23 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. 24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು. 25 “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ. 26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು. 27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿಯಾಗುವುದನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. 28 ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟಿದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. 29 ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.” 30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. 31 “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ? 32 ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.

19 “ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು, 2 ‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಸಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ. 3 ಅವಳು ಬೆಳೆಯಿಸಿದ ಒಂದು ಮರಿಯ ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. 4 ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಟಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು. 5 ಆ ಸಿಂಹಿನಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು. 6 ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು. 7 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು. 8 ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡನೆ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು. 9 ಅದನ್ನು ಸರಪಟಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು. 10 “ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು. 11 ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು. ಬಹಳ ರೆಂಬೆಗಳ ಮಧ್ಯದಲ್ಲಿ ಉದ್ಭವವಾಗಿ ಕಾಣಿಸಿದವು. 12 ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು,

ಬೆಂಕಿಯು ಅವುಗಳನ್ನು ನುಂಗಿತು. 13 ಈಗ ಅದು ನೀರಿಲ್ಲದೆ ಬೆಂಗಳೂರಿನಲ್ಲಿ ನಾಟಕವಾಯಿತು. 14 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

20 ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು. 2 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 3 “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ.’” ಇದು ಕರ್ತನಾದ ಯೆಹೋವನ ನುಡಿ. 4 “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು, 5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಅರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಏಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದನೋ, 6 ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಏಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲು ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದನು. 7 ‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಏಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’ ಎಂಬುದಾಗಿ ಅವರನ್ನು ಎಚ್ಚರಿಸಿದೆನು. 8 “ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಏಗುಪ್ತದ ವಿಗ್ರಹಗಳನ್ನು ತ್ವಜಿಸಲಿಲ್ಲ; ಆಗ ನಾನು ಇವರ ಮೇಲೆ ಏಗುಪ್ತ ದೇಶದೊಳಗೆ ನನ್ನ ರೋಷಾಂಗಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು. 9 “ಆದರೂ ನಿಮ್ಮನ್ನು ಏಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನೆಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು. 10 ಆಗ ನಾನು ಅವರನ್ನು ಏಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು, 11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು. 12 ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು. 13 “ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಂಗಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು. 14 “ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು. 15 ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದನೋ, ಹಾಲು ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದನು. 16 ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು

ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು. 17 ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಿಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.” 18 ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು. 19 ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ. 20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವವು” ಎಂದು ಹೇಳಿದೆನು. 21 “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಂಗಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು. 22 “ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು. 23 ನಾನು ಅವರನ್ನು ಅನ್ನಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ. 24 ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚಲ್ಲಾಸಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು. 25 “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು. 26 ಅವರು ತಮ್ಮ ಚೋಚಲಮಕ್ಕಳನ್ನು ಅಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗಡಿಸಿ, ಕೇವಲ ದುರಾವಸ್ಥೆಗೆ ತಂದೆನು.” 27 ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ. 28 ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದೆ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಠಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’” 29 ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). 30 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದೋಹ ಮಾಡುತ್ತೀರೋ? 31 ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಅಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. 32 “ನಾವು ಜನಾಂಗಗಳಂತೆ, ಅನ್ನದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.” 33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಂಗಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು. 34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ,

ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು. 35 ಜನಾಂಗಗಳ ವ್ಯವಸ್ಥೆ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾಡಿಸುವೆನು. 36 ನಾನು ಏಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾಡಿಸಿದಂತೆ, ನಿಮ್ಮ ಸಂಗಡಲೂ ವಾಡಿಸುವೆನು” ಇದು ಕರ್ತನಾದ ಯೆಹೋವನ ನುಡಿ. 37 “ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಶಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು. 38 ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು. 39 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” 40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು. 41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳಿಬರಗಿ ನಿಮ್ಮ ರಕ್ತಹೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. 42 ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟಿರೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 43 ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯವಾದುವಿರಿ. 44 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸಿದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ. 45 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ಥಪವನಸ್ತರಿ, 47 ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಅರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಕುಟ್ಟಿ ಹೋಗುವವು. 48 ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪಾಪಿಗಳಿಗೂ ಗೋಚರವಾಗುವುದು; ಅದು ಅರಿಹೋಗದು.’ 49 “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದನು.

21 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ, 3 ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು. 4 ನಾನು ನಿನ್ನಲ್ಲಿನ

ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪಾಪಿಗಳ ಮೇಲೆ ಬೀಳುವುದು. 5 ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರಗಿ ಸೇರದು.” 6 “ನರಪುತ್ರನೇ, ಮೊರೆಯಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. 7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾಕ್ಯೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೋಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.” 8 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 9 “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! 10 ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ? 11 ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ. 12 ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿಿದ್ದಾರೆ; ತೊಡೆಯನ್ನು ಬಡಿದುಕೋ.” 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು? 14 ನರಪುತ್ರನೇ, ನೀನು ಧೈರ್ಯೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ! 15 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ! 16 ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು. 17 ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.” 18 ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು, 19 “ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳಿಗಿಂತ ನಕ್ಷೆಯನ್ನು ಬರೆ; ಅವರಡು ಒಂದೇ ದೇಶದಿಂದ ಹೊರಟ ಹಾಗೆರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು. 20 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. 21 “ಮಾಗಳವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶತನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಜವನ್ನು ಪರೀಕ್ಷಿಸಿದ್ದಾನೆ. 22 ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ರವನ್ನು ಭೇದಿಸುವ ಅಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ರ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು. 23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಬಿಟ್ಟು, ಈ ಶತನುವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.” 24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಅದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ. 25 ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”

26 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು. 27 ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.” 28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿದಿ, “ಅಮೋಘನರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಹಾ, ಖದ್ರ, ಸಂಹರಿಸುವುದಕ್ಕೆ ಬಂದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ. 29 ಅಮೋಘನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ. 30 “ಕತ್ತಿಯನ್ನು ಬೂಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು. 31 ನಿನ್ನ ಮೇಲೆ ವಸ್ತ್ರ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗೂ ಅವರ ಕೈಗೆ ಸಿಕ್ಕಿಸುವೆನು. 32 ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ” ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

22 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸಿದ್ಧವಾಗಿದೆಯೇ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು, 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗಿಡಿಸಿಕೊಂಡ ನಗರಿಯೇ! 4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. 5 ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು. 6 “ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶತ್ಕಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ. 7 ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿವೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ. 8 ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಭ್ಯತ್ ದಿನಗಳನ್ನು ಹೊಲೆಮಾಡಿದ್ದಿ. 9 ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞತೇಷವನ್ನು ತಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ. 10 ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧವಾದವಳನ್ನು ಕೂಡಿದ್ದಾರೆ. 11 ನಿನ್ನಲ್ಲಿ ಒಬ್ಬನು ನೆರೆಯವನ ಹೊಡೆತಿಯಲ್ಲಿ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ. 12 ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಿಟ್ಟ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಷಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ. 13 “ಇಗೋ, ನೀನು ದೋಷಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಹಿಡಿದೇನೆ. 14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ. 15 ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು,

ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು. 16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” 17 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 18 “ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಪಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ. 19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರೂ ಕಲ್ಪಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು. 20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು. 21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ. 22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” 23 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 24 “ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’ 25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ. 26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಿಲ್ಲದ್ದಕ್ಕೂ ಭೇದವೆಣಿಸಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಿಲ್ಲ; ನಾನು ನೇಮಿಸಿದ ಸಭ್ಯತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ. 27 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ. 28 ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವೃಥಾ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ. 29 ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿವೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ. 30 “ನಾನು ದೇಶವನ್ನು ಹಾಳು ಮಾಡದಂತೆ ನನ್ನದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ. 31 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.” ಇದು ಕರ್ತನಾದ ಯೆಹೋವನ ನುಡಿ.”

23 ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು. 3 ಅವರು ಐಗುಪ್ತದಲ್ಲಿ ವೃದ್ಧಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವೃದ್ಧಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಲಳಿಯ ತೊಟ್ಟುಗಳು ನಸುಕಲ್ಪಟ್ಟವು. 4 ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ. 5 “ಒಹೊಲಳು ನನ್ನ ವಶವಾಗಿರುವಾಗಲೇ, ವೃದ್ಧಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಶೂರ್ಯರನ್ನು, 6 ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು. 7 ಅವರಿಗೆ ತನ್ನನ್ನು ವೃದ್ಧಿಚಾರಣಿಯಾಗಿ ಒಪ್ಪಿಸಿದಳು;

ಅವರೆಲ್ಲರೂ ಅಶ್ವರ್ಯದಲ್ಲೇ ಉತ್ಸರ್ಮೋಹಿತರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. 8 ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟಿಲುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚಿಬಿಟ್ಟು ನಡೆಸಿದರು. 9 “ಅದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ವರ್ಯದ ಕೈಗೆ ಒಪ್ಪಿಸಿದೆನು. 10 ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಬಿಡದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.” 11 “ಅವಳ ತಂಗಿಯಾದ ಒಹೋಲಿಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮಿಗುವಪಟ್ಟು ಕಟ್ಟುವಳಾದಳು. 12 ಇವಳು ತನ್ನ ನೆರೆಯವರಾದ ಅಶ್ವರ್ಯದನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸಮಾಮಾಡುವ ರಾಹುತರನ್ನು ಸುಂದರವಾದ ಯುವಕರನ್ನು ಮೋಹಿಸಿದಳು. 13 ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು. 14 “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ತೂರ ಪುರುಷರನ್ನು ನೋಡಿದಳು. 15 ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ತೂರಕ್ಕೆ ಸೇರಿದ ಬಾಬಿಲಿನ ಪ್ರತುರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ, 16 ಇವಳು ಮೋಹಗೊಂಡು, ಕಸ್ತೂರ ದೇಶಕ್ಕೆ ದೂತರನ್ನು ಕಳುಹಿಸಿದಳು. 17 ಆಗ ಬಾಬಿಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು. 18 ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯ ಮೊದಲು ಇವಳ ಆಕ್ಕನಿಂದ ಆಗಲಿದ ಹಾಗೆ ಇವಳಿಂದಲೂ ಆಗಲಿತು. 19 ಅದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು. 20 ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಅದ ಕಸ್ತೂರ ಮೀರರನ್ನು ಮೋಹಿಸಿದಳು. 21 ಹೀಗೆ ಐಗುಪ್ತದಿಂದ ನಿನ್ನ ಯಾವನದ ಸ್ವನಗಳ ತೊಟ್ಟಿಲುಗಳನ್ನು ಬತ್ತಿಸಿಕೊಂಡು, ನಿನ್ನ ಯಾವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.” 22 ಅದುದರಿಂದ ಒಹೋಲಿಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎದ್ದಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ. 23 ಬಾಬಿಲೋನಿನವರು, ಎಲ್ಲಾ ಕಸ್ತೂರರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ವರ್ಯರೇಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯಾವನಸ್ವರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ವರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬಿಳುವಂತೆ ಮಾಡುವನು. 24 ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುಣಾಣಿಗಳನ್ನೂ, ಶಿರಸ್ತಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾಸಾರವಾಗಿ ನ್ಯಾಯತೀರಿಸುವರು. 25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಬಿಡುಕೆ ತುತ್ತಾಗುವರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು. 26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು. 27 ಹೀಗೆ ನಾನು ನಿನ್ನ

ದುಷ್ಕರ್ಮವನ್ನು ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.” 28 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು, 29 ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೇಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು. 30 “ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ. 31 ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವಳು.” 32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಡುಪೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವಿ. 33 ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಶ್ವಯೂಷ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ. 34 “ನೀನು ಅದರಲ್ಲಿ ಒಂದು ತೊಟ್ಟಿನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ವನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ. 35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನಿಂದ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.” 36 ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೋಲಿಬಳೂ, ಒಹೋಲಿಬಳಿಗೂ ನ್ಯಾಯತೀರಿಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು. 37 ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ. 38 ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರತಾಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಭ್ಯತೆ ದಿನವನ್ನು ಅಪವಿತ್ರ ಮಾಡಿದ್ದಾರೆ. 39 ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರತಾಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ. 40 “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲ್ಲ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನನ್ನನ್ನು ಅಭರಣಗಳಿಂದ ಶೃಂಗರಿಸಿಕೊಂಡು. 41 ವೈಭವದ ಮಂಚದ ಮೇಲೆ ಕಳುಹಿತುಕೊಂಡೆ. ಅವರ ಮುಂದೆ ದೌಡಾಡುತ್ತಿದ್ದವಾಗಿದ್ದ ಮೇಜಿನ ಮೇಲೆ ನನ್ನ ಧೂಪತೆಲುಗಳನ್ನು ಇಟ್ಟಿರುವೆ. 42 “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು. 43 ಆಗ ನಾನು, ‘ಅಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರೆಲ್ಲಾ’ ಅಂದುಕೊಂಡೆನು. 44 ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೋಲಿಬಳನ್ನೂ ಮತ್ತು ಒಹೋಲಿಬಳನ್ನೂ ಸೇರಿದರು. 45 ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.” 46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ತದವಾಗುವಂತೆ ಮಾಡುವೆನು. 47 ಸಭೆಯವರು ಇವರ ಮೇಲೆ ಕಲ್ಲೆಸಿದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. 48 “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ

ಬರುವುದು. 49 ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.

24 ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ. 3 “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಚೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ; 4 ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುವುಗಳನ್ನು ಅದರಲ್ಲಿ ತುಂಬಿಸು. 5 ಹಿಂದಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹರಿದೆಯ ತಳದಲ್ಲಿ ಎಲುವುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುವುಗಳು ಅದರಲ್ಲಿ ಬೇರೆಯಿಸು.” 6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗಿರುವ ಹಂಚೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ. 7 “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ. 8 ಮುಯ್ಯಿಗೆ ಮುಯ್ಯಿ ತಿರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.” 9 ಯೆಹೋವನ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. 10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುವುಗಳು ಬೆಂದು ಹೋಗಲಿ. 11 “ಆ ಮೇಲೆ ಹಂಡೆಯ ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಲುಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬಿಡುಮಾಡಿ ಕೆಂಡಗಳ ಮೇಲೆ ಇಡು. 12 ಅದರ ಕಲ್ಲುಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ. 13 “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತಿರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.” 14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯಿಸು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಟತ್ವಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ. 15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಆಳಬೇಡ, ನಿನ್ನ ಕಣ್ಣಿರುವ ಸುರಿಯದಿರಲಿ. 17 ಸದ್ಗಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮುಟ್ಟಿಕೊಂಡಿರು, ಬಾಯನ್ನು ಬಿಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” 18 ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಡನೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತಿರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದನು. 19 ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು, 20 ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ. 21 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ

ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಪ್ತರನಾದ ಯೆಹೋವನು ನುಡಿದಿದ್ದಾರೆ 22 ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ, 23 ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಆಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ. 24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.” 25 “ನರಪುತ್ರನೇ, ಅವರ ಬಲಾರಾಧವೂ, ಅವರ ನೇತ್ರಾನಂದಕರವಾದ ಅಲಯವನ್ನು ಅವರು ಅಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ, 26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು. 27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯು ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.

25 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರಮಾದಿಸುತ್ತಾ ಅದಕ್ಕೆ ಹೀಗೆ ನುಡಿ, 3 ‘ಕರ್ತನಾದ ಯೆಹೋವನ ಮಾತನ್ನು ಕೇಳಿ’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, ‘ಆಹಾ!’ ಎಂದು ಹಿಗ್ಗಿಕೊಂಡೆ. 4 ಅದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು. 5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.” 6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಿಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ. 7 ಅದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯಿತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯರೂ ಅಂದುಕೊಂಡಿದೆ. 9 ಅದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೇಯೋನ್, ಕಿಯಾರ್ಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು. 10 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ನರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು. 11 ಮೋವಾಬ್ಬರಿಗೂ ದಂಡನೆಗಳನ್ನು ವಿಧಿಸಿ ತಿರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” 12 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತಿರಿಸಿ ಮಹಾಪರಾಧವನ್ನು ನಡೆಸಿದೆ.” 13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯಿತ್ತಿ, ಅದರೊಳಗಿಂದ ಜನರನ್ನೂ

ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು. 14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ. 15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.” 16 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕರೀತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು. 17 ಅಪರೇಲ್ಯರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

26 ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ! ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು. 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು. 4 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರಿಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು. 5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರಿಯಾಗುವುದು.’ 6 ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು. 7 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾದಿರಾಜನೂ, ಬಾಬಿಲಿನ ಅರಸನೂ ಅದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು. 8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು. 9 ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲುಗಳನ್ನು ಒಡೆದು ಬಿಡುವನು. 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು. 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು. 12 ಅವನ ಸೈನಿಕರು ನಿನ್ನ ಅಸ್ತ್ರಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು. 13 ನಾನು ನಿನ್ನ ಸಂಗೀತಗಳ ದ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನೂರಿಗಳ ನುಡಿಯು ಇನ್ನು ಕೇಳಿಸದು. 14 ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು

ಕರ್ತನಾದ ಯೆಹೋವನ ನುಡಿ. 15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ? 16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಅಶ್ಚರ್ಯಪಡುವರು. 17 ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನಿತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಲ್ಲಾ ಭಯಾಸ್ತರರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು! 18 ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” 19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. 20 “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು. 21 ನಿನ್ನನ್ನು ತೀರಾ ದ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.

27 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ, 3 ‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ! 4 ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು. 5 ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು. 6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಕಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ. 7 ನಿನ್ನ ಹಾಯಿಯು ನಿನಗೆ ದ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿಸಲಾಗಿದೆ. 8 ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು. 9 ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವಿಗಳ ಮತ್ತು ನಾವಿಕರ ಸಮೇತ ನಿನ್ನ ಬಲಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ. 10 ಪಾರಸಿಯರೂ, ಲೂದ್ಧರೂ, ಪೂಟ್ಟರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ತಿರಸ್ತಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ವನ್ನು ಕೊಟ್ಟರು! 11 ಅರ್ವಾದಿನವರೂ ಮತ್ತು ಹೆಲಿಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾಡ್ಧರು ನಿನ್ನ ಕೊತ್ತಲುಗಳಲ್ಲಿ ಕಾಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು! 12 “ಅಪಾರವಾದ ಬಗೆಬಗೆಯ ಅಸ್ತ್ರಿಯು ನಿನಗೆ ಬೇಕಾಗಿದ್ದರಿಂದ ತಾಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು. 13 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ

ನಿನಗೆ ಸರಬರಾಜು ಮಾಡುತ್ತಿದ್ದರು. 14 “ತೋರ್ಮ್ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. 15 ದೇವಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. 16 “ನಿನ್ನ ಕೈಕೆಳಗಿನ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. 17 “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧವುಳ್ಳದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು. 18 “ನಿನ್ನ ಕೈಕೆಳಗಿನ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಮೋನಿನ ದ್ರಾಕ್ಷಾರಸವನ್ನೂ ಹಾಗು ಬಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು. 19 “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು. ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಅಮದಾಗುತ್ತಿದ್ದವು. 20 ದೇವಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು. 21 ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಿಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು. 22 “ಶೆಬದವರೂ ಮತ್ತು ರಗ್ಸದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. 23 ಹಾರಾನ್, ಕನ್ನೆ, ಎದನ್ ಸ್ಥಳಗಳವರೂ, ಶೆಬ, ಅಶೂರ್ ಕಿಲ್ಲರ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು. 24 ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತುಗಳ ಪೆಟ್ಟಿಗೆಗಳನ್ನೂ ತಂದರು. 25 ತಾರ್ಸೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ. 26 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಯಿಯ ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ. 27 ನೀನು ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸ್ಥಾನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಡಿನ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು. 28 ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು. 29 ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು. 30 ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳಿರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ, 31 ನಿನಗಾಗಿ ತಲೆ ಬೋಸಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನ್ನಗೋಸ್ಕರ ಬಿತ್ತಿಬಿತ್ತಿ ಅಳುವರು. 32 ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, “ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?” 33 ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಪಡಿಸಿದೆ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಪಡಿಸಿದೆ. 34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು. 35 ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಷಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಯಾಗಿದ್ದಾರೆ. 36 ಜನಾಂಗಗಳ

ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೊಂದಿಗೂ ಇಲ್ಲದಂತಾಗಿರುವೆ.”

28 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ. 3 “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರೂ ನಿನಗೆ ಮರೆಯಾಗಿರುವುದಿಲ್ಲ? 4 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ ಬಂಗಾರವನ್ನು ತುಂಬಿಸಿಕೊಂಡಿದ್ದೀ. 5 ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.” 6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ. 7 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮೈಜ್ಯನನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. 8 “ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ. 9 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ. 10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ. 11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 12 “ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ. 13 ದೇವರ ಉದ್ಧಾರವನವಾದ ಐದಿನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಕರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ವಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. 14 “ನೀನು ರೆಕ್ಕೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಹಾರಕ್ಕೆ ಪರ್ವತದಲ್ಲಿ ನೆಲೆಗೊಳಿಸಿದನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ. 15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. 16 “ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. 17 “ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನೀನು ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣು ಮುಂದೆ ಹಾಕುವೆನು. 18 ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರತಾಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು. 19 ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೊಂದಿಗೂ ಇಲ್ಲದಂತಾಗುವೆ.”

20 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 21 “ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. 22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ

ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು' ಎಂದು ಎಲ್ಲರಿಗೂ ಗೊತ್ತಾಗುವುದು. 23 'ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು' ಎಂದು ಅವರಿಗೆ ತಿಳಿದು ಬರುವುದು. 24 "ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀಗೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು" ಎಂದು ಅವರಿಗೆ ತಿಳಿಯುವುದು. 25 ಬರಹವಾದ ಯೆಹೋವನು ಇಂತೆನ್ನುತ್ತಾನೆ, "ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣಿರುಗಿ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಹೋವನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು. 26 ಅಲ್ಲಿ ನಿರ್ಭಯವಾಗಿ ವಾಸಿಸುವರು; ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು."

29 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 "ನರಪುತ್ರನೇ, ನೀನು ಏಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಏಗುಪ್ತರಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು. 3 "ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಏಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, 'ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ' ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ. 4 "ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳಿದು ಹಾಕುವೆನು. 5 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಡಿದುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ. 6 ಆಗ ಏಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯುವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೊಲಾಗಿದ್ದರು. 7 ಇಸ್ರಾಯೇಲರು ನಿನ್ನ ಮೇಲೆ ಕೈಯಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ. 8 "ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು. 9 ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಏಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು' ಎಂದು ಅವರಿಗೆ ಗೊತ್ತಾಗುವುದು. 10 "ಇಗೋ, ನಾನು ನಿನ್ನಗೂ, ನಿನ್ನ ನದಿಗೂ ವಿರುದ್ಧವಾಗಿ ಏಗುಪ್ತ ದೇಶವನ್ನು ಮಿಗ್ಗೋಲಿನಿಂದ ಸೆವೆಯಿರು ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು. 11 "ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ಲತ್ತು ವರ್ಷ ನಿರ್ಜನವಾಗಿರುವುದು. 12 ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಏಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ಲತ್ತು ವರ್ಷ ಹಾಗೆಯೇ ಇರುವುದು; ನಾನು ಏಗುಪ್ತದನ್ನು ಜನಾಂಗಗಳಲ್ಲಿ

ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು." 13 "ಕರ್ತನಾದ ಯೆಹೋವನು ಇಂತೆನ್ನುತ್ತಾನೆ, 'ನಲ್ಲತ್ತು ವರ್ಷಗಳ ಮೇಲೆ ನಾನು ಏಗುಪ್ತರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು. 14 ಏಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ಮೋ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು. 15 ಆ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತುದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು. 16 ಏಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣಿತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಏಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು'" ಎಂದು ಅವರಿಗೆ ತಿಳಿಯುವುದು. 17 ಇಪ್ಪತ್ತೆರಡನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 18 "ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಿಲ್ಲ." 19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಏಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳಿಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು. 20 ಅವನು ಸೈನ್ಯ ಸಮೇತನಾಗಿ ನನಗೊಪ್ಪರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಏಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ" ಇದು ಕರ್ತನಾದ ಯೆಹೋವನ ನುಡಿ. 21 "ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು."

30 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 2 "ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, 'ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಬಿಕೊಳ್ಳಿ! ಅಯ್ಯೋ ದುರ್ದಿನವೇ! 3 ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ತುನಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು. 4 ಖಡ್ಗವು ಏಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಏಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು. 5 "ಕೂಷ್ಯರು, ಪೂಟ್ಟಿರು, ಲೂದ್ವರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಬರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಏಗುಪ್ತರೊಂದಿಗೆ ಖಡ್ಗದಿಂದ ಹತರಾಗುವರು." 6 ಯೆಹೋವನು ಇಂತೆನ್ನುತ್ತಾನೆ, "ಏಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶತ್ರುರು ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ಗೋಲಿನಿಂದ ಸೆವೆಯವರೆಗೆ ಖಡ್ಗದಿಂದ ಹತರಾಗುವರು" ಇದು ಕರ್ತನಾದ ಯೆಹೋವನ ನುಡಿ. 7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಏಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು' ಎಂದು ಅವರಿಗೆ ಗೊತ್ತಾಗುವುದು. 9 'ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿತರಾದ ಕೊಷ್ಟರನ್ನು ಹೆದರಿಸುವರು; ಏಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಠರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!" 10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ

ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು. 11 ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹಠರಾದವರಿಂದ ತುಂಬಿಸುವರು. 12 ನಾನು ನದಿಗಳನ್ನು ಒಣಗಿಸಿ ದೇಶವನ್ನು ಹಠರಾದವರಿಂದ ತುಂಬಿಸುವೆನು. ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ನರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.” 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರವು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು. 14 ನಾನು ಪತ್ನೀಸನ್ನು ಹಾಳುಮಾಡಿ, ಬೋವನಿಗೆ ಬೆಂಕಿಯಾಡುವೆನು. ನೋಪುರವನ್ನು ದಂಡಿಸಿ, 15 “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿ ಮೇಲೆ ನನ್ನ ರೋಷಾಂಗಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು. 16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. 17 “ಒನಿನ ಮತ್ತು ಪೀಬೆಸಿನ ಯುವಕರು ಖಡ್ಗದಿಂದ ಹಠರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು. 18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೆಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು. 19 ಹೀಗೆ ನಾನು ಐಗುಪ್ತರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು. 20 ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 21 “ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಪಿಷದ ಹಜ್ಜಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಿಟ್ಟಿಲ್ಲ, ಅದನ್ನು ಬಿಗಿಸಲಿಲ್ಲ.” 22 ಅದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು. 23 “ಐಗುಪ್ತರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು. 24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು. 25 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು. 26 “ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”

31 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು? 3 ಅಹಾ, ಅಸ್ಮೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿದೆ. 4 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತುಕೊಂಡಿದ್ದವು, ಭೂಮಿಯು ಎಲ್ಲಾ ಮರಗಳಿಗೂ ನದಿಯು ತನ್ನ ಕಾಲು ವೆಗಳನ್ನು ನೀಡಿತು. 5 ಅದುದರಿಂದ ಆ ವೃಕ್ಷವು

ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು. 6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು. 7 ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು. 8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಅಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ. 9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದಿನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.” 10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು. 11 ಅದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕಟ್ಟಿತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಕೃತ್ಯದ ನಿಮಿತ್ತ ತಳ್ಳಿಹಾಕಿದ್ದೇನೆ. 12 “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿವೆ. 13 ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು. 14 “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರದಿಂದ ಪಾಲಾಗುವವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.” 15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol h7585) 16 ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದಿನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ತತಿಗಳೂ ಅಲ್ಲಿ ಸಂತ್ಪಿಸಿಕೊಂಡವು. (Sheol h7585) 17 ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹಠರಾದವರ ಜೊತೆಗೆ ಸೇರಿದರು. (Sheol h7585) 18 “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದಿನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಅದರೂ ನೀನು ಏದಿನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನೆಹೀನರ ನಡುವೆ ಖಡ್ಗದಿಂದ ಹಠರಾದವರ ಸಂಗಡ ಮಲಗುವೆ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”

32 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಐಗುಪ್ತದ

ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, "ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ." 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು. 4 ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು. 5 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣ್ಣುಗಳ ರಾಶಿಯಿಂದ ತುಂಬಿಸುವೆನು. 6 ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬಿಟ್ಟುಗಳ ತನಕ ತೋರಿಸುವೆನು; ಹಳ್ಳಿಗಳು ನಿಂದಿರುವವು. 7 ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೊಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು. 8 ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲೆ ಮಾಡುವೆನು" ಇದು ಕರ್ತನಾದ ಯೆಹೋವನ ನುಡಿ. 9 "ನಾನು ನಿನ್ನ ನಾಶದ ಸುದ್ದಿಯನ್ನು ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು. 10 ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು." 11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು. 12 ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಏಗುಪ್ತದ ಮಹತ್ವನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು. 13 ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ. 14 ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಷ್ಟೆಯ ಹಾಗೆ ಹರಿಯುವಂತೆಯೂ ಮಾಡುವೆನು" ಇದು ಕರ್ತನಾದ ಯೆಹೋವನ ನುಡಿ. 15 "ಏಗುಪ್ತದಲ್ಲಿ ತುಂಬಿದ್ದ ಸೊತೆನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. 16 ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಏಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ" ಇದು ಕರ್ತನಾದ ಯೆಹೋವನ ನುಡಿ. 17 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 18 "ನರಪುತ್ರನೇ, ನೀನು ಏಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ ಪ್ರೇತಗಳ ಜೊತೆಗೆ ತಳ್ಳಿಬಿಡು. 19 ಏಗುಪ್ತವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು. 20 ಅವರು ಖಡ್ಗದಿಂದ ಹತರಾದವರ ಮದ್ದದಲ್ಲಿ ಬೀಳುವರು. ಏಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ. 21 ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, 'ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ' ಅಂದುಕೊಳ್ಳುವರು. (Sheol h7585) 22 ಅಶ್ವರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು. 23 ಅವರ ಗೋರಿಗಳು ಅಧೋಲೋಕದ

ಆಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತದ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ. 24 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. 25 ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮದ್ದದಲ್ಲೇ ಏಲಾಮಿಗೆ ಸ್ಥಳವು ಏರ್ಪಡಾಣಿದೆ. 26 ಅಲ್ಲಿ ಮೆಷೆಕ್ ತೂಬಲೆ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ. 27 ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? (Sheol h7585) 28 ಏಗುಪ್ತವೇ, ನೀನು ಸುನ್ನತಿಹೀನರ ಮದ್ದದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ! 29 ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ. 30 "ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀರೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮದ್ದೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. 31 ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು" ಇದು ಕರ್ತನಾದ ಯೆಹೋವನ ನುಡಿ. 32 "ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮದ್ದೆ ಖಡ್ಗದಿಂದ ಹತರಾದವರ ನಡುವೆ ಮಲಗುವರು" ಎಂಬುದು ಕರ್ತನಾದ ಯೆಹೋವನ ನುಡಿ.

33 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 "ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, 'ನಾನು ದೇಶದ ಮೇಲೆ ಖಡ್ಗವನ್ನು ಬೀಳಿಸುವುದಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಅರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ. 3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಲೂಡಿ ಸ್ವಜನರನ್ನು ಎಚ್ಚರಿಸಲಿ. 4 ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು. 5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಲೂಳಿಸಿಕೊಳ್ಳುತ್ತಿದ್ದನು. 6 ಅದರ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬಿನದ್ದಾದರೆ, ಸ್ವಜನರನ್ನು ಎಚ್ಚರಿಸಿದ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅದರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವನು.' 7 "ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು. 8 ನಾನು ದುಷ್ಕನಿಗೆ ದುಷ್ಕನೇ, 'ನೀನು ಖಂಡಿತವಾಗಿ ಸಾಯುವೆ'

ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಬಚ್ಚಲಿಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯತೀರಿಸುವೆನು. 9 ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಬಚ್ಚಲಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ. 10 “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲ. 11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಎಂದು ಕರ್ತನಾದ ಯೆಹೋವನ ನುಡಿ. 12 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬಿಳಿಸುವುದಿಲ್ಲ; ನೀತಿವಂತನು ಪಾಪಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ. 13 ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸೆವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಲ್ಲದ್ದಾಗಿರುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು. 14 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿಯಾಗುವುದನ್ನು ನಡೆಸಿದರೆ, 15 ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಷಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿದಿಗಳನ್ನು ಅನುಸರಿಸಿ, ಸಕಲ ದುಷ್ಟರ್ಮಾರ್ಗಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು. 16 ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಲ್ಲದ್ದಾಗಿರುವುದಿಲ್ಲ; ನೀತಿಯಾಗುವುದನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು. 17 ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ. 18 ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. 19 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿಯಾಗುವುದನ್ನು ನಡೆಸಿದರೆ ಅವುಗಳಿಂದ ಬದುಕುವನು. 20 ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.” 21 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತೃವಶವಾಯಿತು” ಎಂದು ಹೇಳಿದನು. 22 ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ. 23 ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು, 24 “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು.” ಎಂದು ಅಂದುಕೊಳ್ಳುತ್ತಿದ್ದಾರೆ. 25 ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ಮಿಗುಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ? 26 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ;

ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?” 27 ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತ್ತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು. 28 ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ. 29 ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು. 30 ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ಥಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ಯೆಹೋವನ ಬಾಯಿಂದ ಹೊರಟ ಮಾತಿನು ಕೇಳೋಣ ಬನ್ನಿರಿ” ಎಂದು ಹೇಳಿಕೊಳ್ಳುತ್ತಿದ್ದಾರೆ. 31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಷಿಕೊಂಡದರ ಮೇಲೆ ಇರುತ್ತದೆ. 32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಿಗಿಂತೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ. 33 ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”

34 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ? 3 ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. 4 ನೀವು ದುರ್ಬಲವಾದವುಗಳನ್ನು ಬಲಿಗೊಳಿಸುವುದಿಲ್ಲ, ರೋಗದವುಗಳನ್ನು ಸ್ಪೃಶ್ಯಮಾಡುವುದಿಲ್ಲ, ಮುರಿಂದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದವನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. 5 ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು. 6 ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯ ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ. 7 “ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ, 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯ ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.” 9 “ಆದಕಾರೂ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ, 10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.” 11 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು. 12 ಮಂದೆಯ ಕುರುಬನು ಸುತ್ತಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು

ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಲಿನ ದುದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು. 13 “ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಿಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು. 14 ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಪಿಯುಳ್ಳ ಮೇವನ್ನು ಮೇಯುವವು. 15 ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. 16 “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದವಡನೆ ಎಂಬ ಮೇವನ್ನು ತಿನ್ನಿಸುವೆನು.” 17 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂದೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಿಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು. 18 (ಟಿಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? 19 ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.” 20 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಿಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ. 21 ಏಕೆಂದರೆ (ಟಿಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ. 22 ಆದಕಾರಣ ನನ್ನ ಹಿಂಡು ಇನ್ನೊಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಿಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.” 23 “ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವಿದನೇಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು. 24 ಯೆಹೋವನಾದ ನಾನು ನನ್ನ ಜನರ ದೇವನಾಗಿರುವೆನು; ನನ್ನ ಸೇವಕನಾದ ದಾವಿದನು ಅವರನ್ನಾಳುವ ಅವರನಾಗುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ. 25 “ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು. 26 ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಅತೀವದಾಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು. 27 ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು. 28 “ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು. 29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ. 30 “ಆಗ ಅವರು ತಮ್ಮ ದೇವರಾದ ಯೆಹೋವನೊಬ್ಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು” ಇದು ಕರ್ತನಾದ ಯೆಹೋವನ

ನುಡಿ. 31 “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”

35 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ನೀನು ಸೇಯೋ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ, 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಸೇಯೋ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯಿತ್ತಿ ಅದನ್ನು ಹಾಳು ಮಾಡುವೆನು. 4 ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ. 5 “ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಅವತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ. 6 ಅದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು” ಇದು ಕರ್ತನಾದ ಯೆಹೋವನ ನುಡಿ. 7 “ಸೇಯೋ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು. 8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಿಗಳಲ್ಲಿ ಬಿದ್ದುಹೋಗುವರು. 9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವಿ.” 10 ನೆನಪು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ, 11 “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟಿಕೆಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. 12 ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವಿ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು. 13 ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.” 14 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು. 15 ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೋ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯಲ್ಲೂ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”

36 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, “ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. 2 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ” ಎಂದು ಹೇಳುವರು. 3 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದಿರಿ. 4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ, 5 ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ,

ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ಥ್ಯಮಾಡಿಕೊಂಡು ಪೂರ್ಣಹೃದಯದಿಂದ ಅನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಅದ ಎದೋಮಿನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ತಪಿಸಿದ್ದೇನೆ.' 6 ಹೀಗೆಯೂ ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, 'ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!' 7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, 'ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಬಂದಿತೆ ಎಂದು ಕೈಯಿತ್ತಿ ಪ್ರಮೋದಮಾಡಿದ್ದೇನೆ. 8 ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ. 9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು ಬಿತ್ತುವಿರಿ. 10 ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. 11 ನಿಮ್ಮಲ್ಲಿ ಬಹು ಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. 12 ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.' 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ" ಎಂದು ನಿನ್ನನ್ನು ಬಯ್ಯುತ್ತಾರೆ. 14 "ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ. 15 ಮೈಜೆಬರ ಧಿಕ್ಕಾರವನ್ನು ಇನ್ನು ನಿನ್ನ ಸಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಧರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ" ಇದು ಕರ್ತನಾದ ಯೆಹೋವನ ನುಡಿ. 16 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 17 "ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತೆದ ಹಾಗಿತ್ತು. 18 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾನಿಯನ್ನು ಸುರಿಸಿದೆನು. 19 ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು. 20 ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, 'ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ' ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು. 21 ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದನು." 22 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ. 23 ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು

ಎಂದು ಅವರಿಗೆ ತಿಳಿಯುವುದು" ಇದು ಕರ್ತನಾದ ಯೆಹೋವನ ನುಡಿ. 24 "ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಪಾದ ಹೃದಯವನ್ನು ನಿಮ್ಮೊಳಗಿಂದ ಆತ್ಮವನ್ನು ನಿಮ್ಮಲ್ಲಿ ನೆಲಿಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. 28 ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. 29 ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತೆಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ. 30 ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಂದಿಸದಂತೆ, ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು. 31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ." 32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳೈರಿ, ನಾಚಿಕೆಪಡಿರಿ." 33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. 34 ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು. 35 ಆಗ ಜನರು, 'ಹಾಳಾಗಿದ್ದ ಈ ದೇಶವು ಏನೇನು ಉದ್ಧಾರದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ' ಎಂದು ಹೇಳುವರು. 36 ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ." 37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿಸೋಪಾದಿಯಲ್ಲಿ ಹೆಚ್ಚಿಸುವೆನು. 38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು."

37 ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ಯ ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು. 2 ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. 3 ಆತನು ನನಗೆ "ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ?" ಎಂದು ಕೇಳಲು ನಾನು, "ಕರ್ತನಾದ ಯೆಹೋವನೇ, ನೀನೇ ಬಲ್ಲೆ" ಎಂದು ಉತ್ತರಕೊಟ್ಟೆನು. 4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, "ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, 'ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ'. 5 ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, 'ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಉದುವೆನು; ನೀವು ಬದುಕುವಿರಿ. 6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು;

ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.” 7 ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತಿತ್ತು. ಎಲಬುಗಳಲ್ಲಾ ಒಂದುಗೂಡಿ ಎಲಬಿಗೆ ಎಲಬು ಜೋಡಣೆಯಾದವು. 8 ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಬೊದಕಿಯಾಯಿತು, ಶ್ವಾಸ ಮಾತ್ರ ಇರಲಿಲ್ಲ. 9 ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಲೂಡು.’” 10 ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಲೂಡಿದೆ. ಇಗೋ, ಲೂಡು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು. 11 ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯಂತೆ ಹಾಯೆಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ. 12 ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. 13 ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. 14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಲೂಡಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ. 15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, 16 “ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೇಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ. 17 ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ. 18 “ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ, 19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೇಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು. 20 ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.” 21 ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು. 22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಬಬ್ಲೋನಿನ ಅಪರಾಧಿರೂ ರಾಜನಾಗಿರುವನು. ಅವರು ಇನ್ನೊಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. 23 ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿದ್ದೇ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. 24 “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಬಬ್ಲೋನಿನ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು. 25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ

ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು. 26 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು. 27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. 28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”

38 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ರೋಷಿನವರನ್ನೂ ಮೆಚೆನವರನ್ನೂ ತೂಬಲಿನವರನ್ನೂ ಅಳುವ ಮಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ, 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಚೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. 4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು. 5 ಅವರೊಂದಿಗೆ ಪಾರಸಿಯರು, ಕೂಷ್ರು, ಪೂಟ್ಟರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. 6 ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆಲ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು. 7 “ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು. 8 ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ. 9 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.” 10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಅಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ. 11 ಆಗ ನೀನು, ‘ಆಹಾ, ನಾನು ಪೌಳೋಡೆಯಲ್ಲಿದ್ದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ. 12 ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದ ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ. 13 ಶಬದವರೂ, ದೇವಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಅಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’ ಎಂದು ಕೇಳುವರು. 14 ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು. 15 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ಶುಬಲದ ಮಹಾಸೈನ್ಯವಾಗಿ ಗುಂಪು ಕೂಡಿದ

ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ. 16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.” 17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ. 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು. 19 ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ. 20 ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.” 21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು. 22 ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಠಲಿತ ಮಳೆ, ದೊಡ್ಡ ಅನೇಕಲ್ಪ, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು. 23 ಹೀಗೆ ನಾನು ನನ್ನ ಮಹಿಮೆಯನ್ನು ತೋರಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

39 ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ, ಮೆಚ್ಚೆ, ತೊಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ. 2 ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ, 3 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು. 4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು. 5 ನೀನು ತೆರಿದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ. 6 ನಾನು ಮಾಗೋಗ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು. 7 “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ತುವು ಎಂದು ಅನ್ವ ಜನಾಂಗಗಳಿಗೆ ಗೊತ್ತಾಗುವುದು.” 8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ. 9 “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುಣಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ

ಬರುವರು. 10 ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ. 11 “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು. 12 ಇಸ್ರಾಯೇಲರು ದೇಶವನ್ನು ಶುದ್ಧಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು. 13 ಹೌದು, ದೇಶದ ಸಕಲ ಪ್ರಜೆಗಳು ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ. 14 ತರುವಾಯ ಅವರು ದೇಶವನ್ನು ಶುದ್ಧ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು. 15 ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲ್ಲವನ್ನೂ ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು. 16 ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಮಾಡುವರು. 17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ. 18 ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ. 19 ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆಪುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ. 20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಕುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ” ಇದು ಕರ್ತನಾದ ಯೆಹೋವನ ನುಡಿ. 21 “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು. 22 ಹೀಗೆ ಇಸ್ರಾಯೇಲ್ ವಂಶದವರು ಆ ಜನಾಂಗಗಳಿಗೆಲ್ಲಾ ತಿಳಿಯುವುದು. 23 “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದನೆಂತಲೂ ಜನಾಂಗಗಳಿಗೆ ಗೊತ್ತಾಗುವುದು. 24 ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.” 25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಬರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗಲ್ಲಾ ಕೃಪೆ ತೋರಿಸುವೆನು. 26 ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. 27 ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.

28 “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ. 29 ಇನ್ನೊಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

40 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು. 2 ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು. 3 ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು. 4 ಆ ಪುರುಷನು ನನಗೆ, “ನಲಪುತ್ತನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು. 5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಅದು ಮೊಳೆ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳೆ ಅಂದರೆ ಮೊಳೆದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು. 6 ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು. 7 ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳೆ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. 8 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳಿದನು. ಅದು ಒಂದು ಕೋಲು ಉದ್ದವಾಗಿತ್ತು. 9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳೆವಂದೂ; ಅದರ ಕಂಬಗಳನ್ನು ಎರಡು ಮೊಳೆವಂದೂ ಅಳಿದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. 10 ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು. 11 ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳೆವಂದೂ ಉದ್ದ ಹದಿಮೂರು ಮೊಳೆವಂದೂ ಅಳಿದನು. 12 ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳೆ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳೆ. 13 ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳಿಯಲು ಇಪ್ಪತ್ತೈದು ಮೊಳೆವಾಗಿತ್ತು. 14 ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳೆವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಅಳಿದನು. 15 ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳೆ ಉದ್ದವಾಗಿತ್ತು. 16 ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು.

ಒಂದೊಂದು ಗೋಡೆಯ ಮೇಲೆ ಖರ್ಚೂರ ಮರಗಳ ಚಿತ್ರಗಳಿದ್ದವು. 17 ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು. 18 ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟ್ಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು. 19 ಅವನು ಪೂರ್ವಕ್ಕೂ ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳಿಯಲು, ಅದು ನೂರು ಮೊಳೆವಿತ್ತು. 20 ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳಿದನು. 21 ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳೆ, ಅಗಲವೂ ಇಪ್ಪತ್ತೈದು ಮೊಳೆವಾಗಿತ್ತು. 22 ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ತಿತ್ವವಾಗಿದ್ದ ಖರ್ಚೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು. 23 ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳೆ ಅಳತೆ ಮಾಡಿದನು. 24 ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳಿದನು. 25 ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳೆ ಮತ್ತು ಅಗಲವೂ ಇಪ್ಪತ್ತೈದು ಮೊಳೆವಾಗಿತ್ತು. 26 ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಚೂರ ಮರಗಳ ಚಿತ್ರಗಳಿದ್ದವು. 27 ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳೆ ಅಳಿದನು. 28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳಿಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು. 29 ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳೆ ಮತ್ತು ಅಗಲ ಇಪ್ಪತ್ತೈದು ಮೊಳೆವಾಗಿತ್ತು. 30 ಸುತ್ತಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳೆ ಮತ್ತು ಅಗಲ ಐದು ಮೊಳೆವಾಗಿತ್ತು. 31 ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಚೂರ ಮರಗಳು ಚಿತ್ತಿತ್ವವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. 32 ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳಿಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು. 33 ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳೆ ಮತ್ತು ಅಗಲ ಇಪ್ಪತ್ತೈದು ಮೊಳೆವಾಗಿತ್ತು. 34 ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಚೂರ ಮರಗಳು ಚಿತ್ತಿತ್ವವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. 35 ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳಿದನು. 36 ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳೆ ಮತ್ತು ಅಗಲ ಇಪ್ಪತ್ತೈದು ಮೊಳೆವಾಗಿತ್ತು. 37 ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಚೂರ ಮರಗಳು ಚಿತ್ತಿತ್ವವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. 38 ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು. 39 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ

ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು. 40 ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು. 41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು. 42 ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು. 43 ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಲಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು. 44 ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು. 45 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲೆ ಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. 46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು. 47 ಆ ಮೇಲೆ ಅವನು ಅಂಗಳವನ್ನು ಅಳಿಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚಿಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. 48 ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳಿಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು. 49 ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸೃಂಭವ ಇತ್ತು.

41 ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಅರು ಮೊಳ ಅಗಲವಾಗಿತ್ತು. 2 ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು. 3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಅರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳಿದನು. 4 ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು. 5 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಅರು ಮೊಳಗಳೂ, ದೇವಸ್ಥಾನದ ಸುತ್ತಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು. 6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಅದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ. 7 ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತುಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ

ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು. 8 ದೇವಸ್ಥಾನದ ಸುತ್ತಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಅರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು. 9 ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು. 10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು. 11 ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು. 12 ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಬತ್ತು ಮೊಳವೂ, ಅದರ ಗೋಡೆಯು ದಪ್ಪ ಐದು ಮೊಳವಾಗಿತ್ತು. 13 ಆ ಪುರುಷನು ಅಳಿಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳಿದನು. 14 ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು. 15 ಅವನು ಪ್ರತ್ಯೇಕಿಸಿದ ಸ್ಥಳವನ್ನೂ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು. 16 ಅವನು ಬಾಗಿಲುಗಳ ಕಂಬಗಳನ್ನೂ ಇಕ್ಕಟ್ಟಿಂದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳಿದನು. 17 ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗಳನ್ನೂ ಸುತ್ತಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು. 18 ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು. 19 ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು. 20 ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು. 21 ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯು ಚೌಕಟ್ಟು ಹಾಗೆಯೇ ಇತ್ತು. 22 ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು. 23 ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು. 24 ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು. 25 ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು. 26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆಲೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಮಣಿಗಳೂ ಇದ್ದವು.

42 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು. 2 ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು. 3 ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ

ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು. 4 ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು. 5 ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು. 6 ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು. 7 ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು. 8 ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು. 9 ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು. 10 ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿದ್ದ ಕೋಣೆಗಳಿದ್ದವು. 11 ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು. 12 ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯು ಕೊನೆಯಲ್ಲಿ ಒಂದು ಬಾಗಿಲಿತ್ತು. 13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನ್ನೇಡಿದ್ದು, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು. 14 ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು. 15 ಆ ಪುರುಷನು ಒಳಗಿನ ಅಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಅಲಯದ ಸುತ್ತಲೂ ಅಳತೆ ಮಾಡಿದನು. 16 ಪೂರ್ವದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಏನೂರು ಕೋಲು ಅಳೆದನು. 17 ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಏನೂರು ಕೋಲು ಅಳೆದನು. 18 ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಏನೂರು ಕೋಲು ಅಳೆದನು. 19 ಪಶ್ಚಿಮಕ್ಕೆ ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಏನೂರು ಕೋಲು ಅಳೆದನು. 20 ಅಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಏನೂರು ಕೋಲು ಉದ್ದವಾದ ಮತ್ತು ಏನೂರು ಕೋಲು ಅಗಲವಾದ ಗೋಡೆ ಇತ್ತು.

43 ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು. 2 ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು. 3 ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು. 4 ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಅಲಯವನ್ನು ಪ್ರವೇಶಿಸಿತು. 5 ದೇವರಾತ್ಮವು ನನ್ನನ್ನು ಎತ್ತಿಕೊಂಡು

ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಅಲಯವನ್ನು ತುಂಬಿಕೊಂಡಿತು. 6 ಆಗ ಅಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು. 7 ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ. 8 ನನ್ನ ಹೊಸಿಲುಗಳ ಪಕ್ಕದಲ್ಲಿ ತಮ್ಮ ಹೊಸಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಅದಕಾರಣ ನಾನು ಕೋಪಗೊಂಡು ಅರಸರನ್ನು ನಾಶಮಾಡಿದೆನು. 9 ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.” 10 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಅಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ. 11 ತಾವು ನಡೆಸಿದ ದುಷ್ಕೃತ್ಯಗಳಿಲ್ಲಾ ನಾಚಿಕೆಪಟ್ಟರೆ, ನೀನು ಅಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ. 12 “ಇದೇ ಆ ಅಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಅಲಯದ ನಿಯಮವು ಇದೇ. 13 “ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ. 14 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ. 15 ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ, ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. 16 ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚಿಕ್ಕವಾಗಿರಬೇಕು. 17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಿಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.” 18 ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು. 19 ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ. 20 ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಮಾಡು. 21 ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಅಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು. 22 “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು

ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು 23 ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಿಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು. 24 ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು. 25 “ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಿಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು. 26 ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು. 27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.

44 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. 2 ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಅದುದರಿಂದ ಇದು ಮುಚ್ಚಿರಬೇಕು. 3 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಉಂಟು ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. 4 ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಅಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಅಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು. 5 ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಅಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು. 6 ಇದಲ್ಲದೆ, ನೀನು ಆ ದೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತನ್ನುತ್ತಾನೆ, 7 ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುಸ್ಥಿತಿಹೀನರಾದ ಮೈಚ್ಚರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ. 8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಈ ಮೈಚ್ಚರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’ 9 ಕರ್ತನಾದ ಯೆಹೋವನು ಇಂತನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮೈಚ್ಚರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುಸ್ಥಿತಿಹೀನರಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು. 10 “ಇಸ್ರಾಯೇಲರಾದ ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು. 11 ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು. 12 ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ

ವಿಷ್ಣುವಾದುದರಿಂದ ನಾನು ಅವರ ಮೇಲೆ ಕ್ರೋಧದಿಂದ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.” ಇದು ಕರ್ತನಾದ ಯೆಹೋವನ ನುಡಿ. 13 “ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು. 14 ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು. 15 “ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸಲು ನನ್ನ ಸಮೂಹದಲ್ಲಿ ನಿಂತುಕೊಳ್ಳುವರು” ಇದು ಕರ್ತನಾದ ಯೆಹೋವನ ನುಡಿ. 16 ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಅಲಯದ ಪಾರುಪತ್ಯವನ್ನು ವಹಿಸುವರು. 17 “ಅವರು ಒಳಗಿನ ಅಂಗಗಳಾದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಗಳಾದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು. 18 ಅವರು ತಲೆಗೆ ನಾರಿನ ಮುಂಡಾಸವನ್ನು ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು. 19 ಅವರು ಹೊರಗಿನ ಅಂಗಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡತಂದೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. 20 “ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು. 21 ಒಳಗಿನ ಅಂಗಗಳನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು. 22 ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು. 23 ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ. 24 ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ಯಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. 25 “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ ಮದುವೆಯಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು. 26 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. 27 ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ. 28 “ಅವರಿಗೆ ಇದು ಸ್ವಾಭಾವವು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ. 29 ಅವರು ಧಾನ್ಯವೈವೇದ್ಯವನ್ನೂ ದೋಷಪರಿಹಾರಕ ಯಜ್ಞದವ್ಯವನ್ನೂ ಪ್ರಾಯಶ್ಚಿತ್ತ ಯಜ್ಞದವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. 30 “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಅಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು. 31 ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”

ನೀವು ದೇಶವನ್ನು ಸ್ವಾತಂತ್ರ್ಯ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು. 2 ಈ ಪರಿಶುದ್ಧ ಸ್ಥಳಕ್ಕಾಗಿ ಏನೂರು ಮೊಳ ಉದ್ದದ, ಏನೂರು ಮೊಳ ಅಗಲದ ಚಚ್ಚಿಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು. 3 ಮೊದಲು ಅಳಿದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು. 4 ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು. 5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ಥ್ಯವಾಗುವುದು. 6 ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು. 7 ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ಥತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು. 8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ಥ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು. 9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯದನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ. ಇದು ಕರ್ತನಾದ ಯೆಹೋವನ ನುಡಿ. 10 ನಿಮ್ಮ ತಕ್ಕದಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು. 11 ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು. 12 ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.” 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನ್ನಿವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕವರು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು. 14 ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್) 15 ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಲಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ. 16 ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು. 17 ಉತ್ಸವಗಳಲ್ಲಿಯೂ, ಅಮಾವಾಸ್ತೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನ್ಯವೇದ್ಯ

ಪಾನ್ಯವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನ್ನಿವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. 18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಯವನ್ನು ಶುದ್ಧೀಕರಿಸಬೇಕು. 19 ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ಥಲವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತ್ಯನಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು. 20 ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಿ, ಬುದ್ಧಿಹೀನ ಅನಿವೇಕದಿಂದಾಗಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು. 21 “ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಶುಹಬ್ಬವನ್ನು ಆಚರಿಸಬೇಕು; ಹುಳಿಯಲ್ಲದ ರೊಟ್ಟಿಯನ್ನೇ ತಿನ್ನಬೇಕು. 22 ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ. 23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಬಿಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ. 24 ಇದಲ್ಲದೆ ಒಂದೊಂದು ಹೋರಿಯು ಮತ್ತು ಬಿಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನ್ನಿವೇದ್ಯಕ್ಕಾಗಿ ಒಪ್ಪಿಸಬೇಕು. 25 “ಏಳನೆಯ ತಿಂಗಳಿನ ಹದಿನೆದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನ್ನಿವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”

46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ತೆಯಲ್ಲಿಯೂ ತೆರೆದಿರಬೇಕು. 2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು. 3 ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ತೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ. 4 ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಬಿಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು. 5 ಬಿಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನ್ನಿವೇದ್ಯಕ್ಕಾಗಿ ಕೊಡಲಿ. 6 ಅಮಾವಾಸ್ತೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಬಿಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು. 7 ಮತ್ತು ಹೋರಿಯೊಡನೆ ಮೂವತ್ತು ಸೇರು, ಬಿಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನ್ನಿವೇದ್ಯಕ್ಕಾಗಿ ಒದಗಿಸಬೇಕು. 8 “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. 9 ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ

ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು. 10 ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ. 11 ಅರಸನು ಉತ್ತರವಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯವೈದ್ಯಕ್ಕಾಗಿ ಒದಗಿಸಬೇಕು. 12 ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗೆ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಭ್ಯತ್ವ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊಟ್ಟೆ ಮೇಲೆ ಬಾಗಿಲನ್ನು ಮುಚ್ಚಬೇಕು. 13 “ನೀನು ಪೂರ್ವಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು. 14 ಅದರೊಂದಿಗೆ ಪ್ರತಿ ದಿನ ಬೆಳಿಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ. 15 ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಿಗ್ಗೆ ಸಮರ್ಪಿಸಬೇಕು.” 16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ಥ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ಥ್ಯವೇ. 17 ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು. 18 ಇದಲ್ಲದೆ ಅರಸನು ಪ್ರಜೆಗಳ ಪಿತೃರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲಿಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು. 19 “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.” 20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು. 21 ತರುವಾಯ ಅವನು ನನ್ನನ್ನು ಹೊರಗಿನ ಅಂಗಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು. 22 ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಆಳತೆಯಾಗಿದ್ದವು. 23 ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತ ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು. 24 ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.

47 ಅಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು

ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು. 2 ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು. 3 ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳಿದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು. 4 ಅವನು ತಿರುಗಿ ಸಾವಿರ ಮೊಳ ಅಳಿದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳಿದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು. 5 ಅವನು ಮತ್ತೆ ಸಾವಿರ ಮೊಳ ಅಳಿದನು. ಅದು ನನ್ನಿಂದ ದಾಟಲಾಗದೆ ನದಿಯಾಗಿತ್ತು; ನೀರು ಅಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದೆ ನದಿಯಾಗಿತ್ತು. 6 ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. 7 ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು. 8 ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. 9 ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. 10 ಆಗ ಆ ಸಮುದ್ರದ ತೀರದಲ್ಲಿ ಬೆನ್ನರು ನಿಂತಿರುವರು; ಏನೇ ಗೆದಿಯಿಂದ ಏನೇ ಎಗ್ಗಿಯೊನಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು. 11 ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವವು. 12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.” 13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ. 14 ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು. 15 “ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಅರಂಭವಾಗಿ ಹೆತ್ತೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು. 16 ಹಮಾತ್, ಬೇರೋತ್, ದಮಸ್ಕದವರೆಗೂ ಹಮಾತಿನ ಮೇರಿಗೂ ಮಧ್ಯವಾಗಿರುವ ಸಿಬ್ರಿಯಮ್ ಎಂಬ ಊರುಗಳ ಮೇಲೆ ಹವಾನಿನ ಮೇರೆಯಲ್ಲಿರುವ ಹಾಜೇರ್ ಹತ್ತಿಕೋನಿನ ಬಳಿಯಲ್ಲಿ ಮುಗಿಯಬೇಕು. 17 ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಜರ್ ಏನ್ಯೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. 18 “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ವಾನ್, ದಮಸ್ಕ, ಗಿಲ್ಯಾಡ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. 19 ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಏಗುಪ್ತದವರೆಗೆ ಮುಂದುವರಿಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು. 20 ಇದು ಪಶ್ಚಿಮದ

ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು. 21 ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು. 22 ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ನಾಸ್ಥವಾಗಿ. 23 ಯಾವ ಕುಲದಲ್ಲಿ ವಿದೇಶಿಯ ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ.

48 ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಜರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು. 2 ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಅಶೇರಿಗೆ ಒಂದು ಪಾಲು. 3 ಅಶೇರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು. 4 ನಫ್ತಾಲಿಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು. 5 ಮನಸ್ಸೆಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀಮಿಗೆ ಒಂದು ಪಾಲು. 6 ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೆನಿಗೆ ಒಂದು ಪಾಲು. 7 ರೂಬೆನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು. 8 ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು. 9 ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ. 10 ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು. 11 ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ. 12 ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ. 13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಆಳತೆ ಎಷ್ಟೊಂದರ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ. 14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ. 15 ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಆಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ. 16 ಪಟ್ಟಣದ ಆಳತೆಯು ಹೀಗಿರಬೇಕು: ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು, ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು; ಪೂರ್ವದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು

ಮೊಳವು ಮತ್ತು ಪಶ್ಚಿಮಕ್ಕೆ ನಾಲ್ಕು ಸಾವಿರದ ಐನೂರು ಮೊಳವು ಇರಬೇಕು. 17 ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು. 18 ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು. 19 ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿಡುವರು. 20 ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚಿಕೆಯಾಗಿರಬೇಕು. 21 ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು. 22 ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅದರ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು. 23 ಉಳಿದ ಕುಲಗಳ ಪಾಲಿನ ಕ್ರಮವೇನೆಂದರೆ, ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು. 24 ಬೆನ್ಯಾಮೀನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮಿಯೋನಿಗೆ ಒಂದು ಪಾಲು. 25 ಸಿಮಿಯೋನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ರಾಕಾರಿಗೆ ಒಂದು ಪಾಲು. 26 ಇಸ್ರಾಕಾರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು. 27 ಜೆಬುಲೂನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಗಾದಿಗೆ ಒಂದು ಪಾಲು. 28 ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರಿಬತ್ ಕಾದೇಶಿನ ಹಳ್ಳವನ್ನು ದಾಟಿ, (ಏರುಪ್ಪದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು. 29 ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ. 30 ಪಟ್ಟಣದ ನಿಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ. 31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೆನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು. 32 ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನಿನ ಬಾಗಿಲು, ಮತ್ತೊಂದು ದಾನಿನ ಬಾಗಿಲು. 33 ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮಿಯೋನಿನ ಬಾಗಿಲು, ಇನ್ನೊಂದು ಇಸ್ರಾಕಾರಿನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು. 34 ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಅಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು. 35 ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ದಾನಿ

1 ಯೆಹೂದದ ಅರಸನಾದ ಯೆಹೋಯಾಕಿಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು. **2** ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕಿಮನನ್ನೂ, ದೇವಾಲಯದ ಅನೇಕ ಪಾತ್ರಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು. **3** ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ವನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂತಿಯರಲ್ಲಿ **4** ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸೇಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಆಜ್ಞಾಪಿಸಿಕೊಟ್ಟನು. **5** ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು. **6** ಅರಿಸಲ್ಲಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು. **7** ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲೆಶ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು. **8** ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು. **9** ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು. **10** ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಅರಿಸಲ್ಲಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿಯುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು. **11** ದಾನಿಯೇಲನು ತನ್ನನ್ನೂ ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು **12** ನೇಮಿಸಿದ್ದ ವಿಚಾರಕನಿಗೆ, “ಆಯ್ತು, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಲ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ. **13** ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು. **14** ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು. **15** ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು. **16** ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಲಗಳನ್ನು ಕೊಡುತ್ತಾ ಬಂದನು. **17** ಹೀಗಿರಲು ದೇವರು ಆ ನಾಲ್ವ ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ಪಷ್ಟಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು. **18** ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಯುಖಕ್ಕೆ ಕರೆದು ತಂದನು. **19** ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು

ರಾಜನ ಸನ್ನಿಧಿಸೇವಕರಾದರು. **20** ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು. **21** ದಾನಿಯೇಲನು ರಾಜನಾದ ಕೋರೇಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.

2 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು. **2** ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. **3** ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು. **4** ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. **5** ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು. **6** ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿ” ಎಂದು ಹೇಳಿದನು. **7** ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು. **8** ಆದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು. **9** ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಅಡುತ್ತಿರಬೇಕೆಂದು ಒಪ್ಪದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. **10** ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. **11** ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು. **12** ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬಿಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು. **13** ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು. **14** ರಾಜನ ಮೈಗಾವಲಿನವರ ದಳವಾಯಿಯಾದ ಅಯೋಕನು ಬಾಬಿಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ, **15** “ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು. **16** ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು. **17** ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ, **18** “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬಿಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು. **19** ಆಗ

ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು, 20 “ದೇವರೇ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ಪ್ರಾಣಗಳು ಆತನವುಗಳೇ. 21 ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ. 22 ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುವಾನು; ಕಗ್ಗತ್ತಲೆಯಲ್ಲಿ ಆಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. 23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನಪ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿಯಿಲ್ಲ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದು. 24 ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು. 25 ಕೂಡಲೆ ಅಯೋಕನು ದಾನಿಯೇಲನನ್ನು ರಾಜನ ಬಳಿಗೆ ತಿಳಿಪ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು. 26 ರಾಜನು ಬೇಲೈಶ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು. 27 ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. 28 ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕಡ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ. 29 “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ. 30 ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನ್ನ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ. 31 “ರಾಜನೇ, ನೀನು ಕಂಡದ್ದು ಅಹಾ, ಅದ್ಭುತಪ್ರತಿಮೆ; ಧಳಧಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. 32 ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, 33 ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. 34 “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. 35 ಆಗ ಕಬ್ಬಿಣ, ಮಣ್ಣು ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟೆನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. 36 “ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. 37 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. 38 ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. 39 “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಆನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. 40 “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು

ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. 41 “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣು, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. 42 ಕಾಲೈರಕಗಳು ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು. 43 ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ. 44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕಡಲೆಹೋಗದು. 45 ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು. 46 ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತುಲ್ಲ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು. 46 ಆಗ ರಾಜನಾದ ನೆಬೂಕಡ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು. 47 ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

48 ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು. 49 ದಾನಿಯೇಲನು ಬಿನ್ನಹ ಮಾಡಲು ರಾಜನು ಶರ್ಟ್, ಮೇಕಪ್, ಅಬೇಡ್ಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.

3 ರಾಜನಾದ ನೆಬೂಕಡ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. 2 ಆಗ ರಾಜನಾದ ನೆಬೂಕಡ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು. 3 ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕಡ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕಡ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು. 4 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ. 5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕಡ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು. 6 ಯಾವುದು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು. 7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕಡ್ನೆಚ್ಚರನು ನಿಲ್ಲಿಸಿದ

ಬಂಗಾರದ ಪ್ರತಿಮೆಯನ್ನು ಪೂಜಿಸಿದರು. 8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು 9 ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿಂಜಿವಿಯಾಗಿದು! 10 ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಿದ. 11 “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. 12 ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು. 13 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. 14 ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೀರಾ? 15 “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು. 16 ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇಡ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ. 17 “ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ರಿವಿದ್ದರೆ ಅತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. 18 ಚಿತ್ರಿವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಉತ್ತರಕೊಟ್ಟರು. 19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕೃತ ಏಕರಷ್ಣು ಹೆಚ್ಚಾಗಿ ಉಸಿರೇಳು ಎಂದು ಆಜ್ಞಾಪಿಸಿದನು. 20 ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. 21 ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು. 22 ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜಾಲೆಯು ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು. 23 ಶದ್ರಕ್, ಮೇಶಕ್, ಅಬೇಡ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು. 24 ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. 25 ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. 26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇಡ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು. 27

ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು. 28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸೆವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ. 29 ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲ” ಎಂದು ಹೇಳಿದನು. 30 ಬಳಿಕ ರಾಜನು ಶದ್ರಕ್, ಮೇಶಕ್, ಅಬೇಡ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.

4 ಲೋಕದಲ್ಲಿಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚಿಬ್ಬಾಗಲಿ! 2 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ವಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ. 3 ಆತನ ಮಹತ್ವಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಅಶ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು. 4 “ನೆಬೂಕದ್ನೆಚ್ಚರನಾದ ನಾನು ನನ್ನ ಅಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು. 5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು. 6 ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದನು. 7 “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಯುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು. 8 ನನ್ನ ದೇವರ ಹೆಸರು ಸೇರಿಸುವ ಬೇಲೈಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಿಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು, 9 ‘ಬೇಲೈಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು. 10 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು. 11 ಆ ವೃಕ್ಷವು ಬೆಳೆದು ಬಿಡುಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಿಕಡೆಗೂ ಕಾಣಿಸುತ್ತಿತ್ತು. 12 ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ. 13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ, 14 ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟಿಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! 15 ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕದ್ದಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು

ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ. 16 ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ. 17 ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಮಾನ; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು" ಎಂದು ಸಾರಿದನು. 18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲೆಶ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು." 19 ಆಗ ಬೇಲೆಶ್ಚರನೇಂಬ ಅಡ್ಡಹಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, "ಬೇಲೆಶ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ" ಎಂದು ಹೇಳಲು ಬೇಲೆಶ್ಚರನು, "ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ" 20 "ಯಾವ ವ್ಯಕ್ತವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ, 21 ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ, 22 ಆ ವ್ಯಕ್ತವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. 23 "ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, "ವ್ಯಕ್ತವನ್ನು ಕಡಿದು ಹಾಕಿಮಾಡಿರಿ; ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕದ್ದಿಣ್ಣು, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ" ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ. 24 "ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಮಾನ ಹೀಗಿದೆ. 25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು. 26 ವ್ಯಕ್ತದ ಬುಡದ ಮೋಟನ್ನು ಉಳಿಸಿರಿ ಎಂದು ಆಪ್ತಜ್ಞೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟಿರುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ. 27 ಆದಕಾರೂ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು" ಎಂದು ಅರಿಕೆ ಮಾಡಿದನು. 28 ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು. 29 ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ, 30 "ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್" ಎಂದು ಕೊಚ್ಚಿಕೊಂಡನು. 31 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, "ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; 32 ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ

ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು" ಎಂದು ಆಕಾಶವಾಣಿಯಾಯಿತು. 33 ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು. 34 ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣಿತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. "ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು. 35 ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯು ತನ್ನ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ 'ನೀನು ಏನು ಮಾಡುತ್ತೀ?' ಎಂದು ಯಾರೂ ಕೇಳಲಾರರು. 36 ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡನು; ನನ್ನ ಮಹಿಮೆಯು ಅತ್ಯಧಿಕವಾಯಿತು. 37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

5 ರಾಜನಾದ ಬೇಲ್ಮಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣುಗಳಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. 2 ಬೇಲ್ಮಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. 3 ಯೆರೂಸಲೇಮಿನ ದೇವಾಲಯದಿಂದ ಸೂರಿಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. 4 ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕದ್ದಿಣ್ಣು, ಮರಕಟ್ಟುಗಳ ದೇವರುಗಳನ್ನು ಸ್ತುತಿಸಿದರು. 5 ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು. 6 ಆಗ ಅವನ ಮುಖ ಕಳಗುಂಡಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಿಡಿದುಕೊಂಡವು. 7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, "ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು" ಎಂದು ಹೇಳಿದನು. 8 ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ. 9 ಆಗ ರಾಜನಾದ ಬೇಲ್ಮಚ್ಚರನು ಬಹಳ ಕಳವಳಗೊಂಡು ಕಳಗುಂಡಿದನು, ಅವನ ಮುಖಂಡರಾದ ವಿಸ್ಮಯಗೊಂಡರು. 10 ರಾಜನು ಮತ್ತು ಮುಖಂಡರೂ ಅಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, "ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳಗುಂಡದಿರಲಿ! 11 "ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ

ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅರಿಕೆಮಾಡಿದನು. 29 ಆಗ ಬೇಲ್ಯಚ್ಚರನು ಅಜ್ಞಾಪಿಸಲು ದಾನಿಯೇಲನಿಗೆ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕಡ್ಡೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅದ್ವೈತನನ್ನಾಗಿ ನೇಮಿಸಿದನು. 12 ಹೌದು, ಬೇಲ್ಯಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು. 13 ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯ ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲರ ಎಂಬವನು ನೀನೋ? 14 ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ. 15 “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು. 16 ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. 17 ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು. 18 ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕಡ್ಡೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ನಾತಗಳನ್ನು ದಯಪಾಲಿಸಿದನು. 19 ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಪಡಿಸಿದನು, ಮನಸ್ಸು ಬಂದವರನ್ನು ಇಳಿಸಿದನು. 20 “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟರು. 21 ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಅಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. 22 “ಬೇಲ್ಯಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ. 23 ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಅಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇವು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿರಬೇಕೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. 24 ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. 25 “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫಸರ್ನಾ.’ 26 ಇದರ ಅರ್ಥವು ಹೀಗಿದೆ, ‘ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. 27 ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟಿ ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. 28 ಫೆರ್ಸಾ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇಧ್ಯೆಯಿಗೂ, ಪಾರಸಿಯಿಗೂ ಕೊಡಲ್ಪಟ್ಟಿದೆ’ ಎಂದು

6 ದಾರ್ಯಾವೇಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು. 2 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. 3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು. 4 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಅಲಸ್ತವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ. 5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು. 6 ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೇಷನೇ, ಚಿರಂಜೀವಿಯಾಗಿರು! 7 ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ. 8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇಧ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. 9 ಆದುದರಿಂದ ರಾಜನಾದ ದಾರ್ಯಾವೇಷನು ಆ ನಿಬಂಧನಾಶಾಸನಕ್ಕೆ ರುಜು ಹಾಕಿದನು. 10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು 11 ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. 12 ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನಿತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲ” ಎಂದು ಕೇಳಲು, ರಾಜನು, “ಹೌದು, ಮೇಧ್ಯರ ಮತ್ತು ಪಾರಸಿಯರ ರದ್ದಾದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು. 13 ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು. 14 ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು

ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು. 15 ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇಧ್ಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು. 16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ದರಿಸಲಿ” ಎಂದು ಹರಸಿದನು. 17 ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು. 18 ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ. 19 ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. 20 ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು. 21 ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು! 22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ, ಏಕೆಂದರೆ ಆತನ ದೃಷ್ಟಿಗೇ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. 23 ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲೆತ್ತಿದರು. ಅವನು ತನ್ನ ದೇವರಲ್ಲಿ ಭರವಸೆವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ. 24 ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. 25 ಆಗ ರಾಜನಾದ ದಾರ್ಯೂಸ್‌ನ ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರವೃತ್ತಿ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚಿಬ್ಬಾಗಲಿ! 26 “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು; 27 ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.” 28 ಈ ದಾನಿಯೇಲನು ದಾರ್ಯೂಸ್‌ನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೇಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.

7 ಬಾಬಿಲಿನ ಅರಸನಾದ ಬೆಲ್‌ಶಾಝರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖಾಂತರಗಳನ್ನೂ ಬರೆದು ಇಟ್ಟನು. 2 ದಾನಿಯೇಲನು ಆ ಪ್ರಸ್ತಾವಪತ್ರವನ್ನು ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಷಿನ್ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಿಡಿಯುತ್ತಿದ್ದವು. 3 ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು. 4 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದಿನಂತೆ

ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು. 5 ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕಲುಬುಗಳನ್ನು ಕಚ್ಚಿಕೊಂಡಿತ್ತು; ನೀನದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು. 6 ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು. 7 ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು. 8 ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೇ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು. 9 “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಾರಧಿಸುವ ಬೆಂಕಿಯೇ. 10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಂತರ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. 11 ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. 12 ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಅದರ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು. 13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14 ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು. 15 “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವೃಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳೆವಳಕಡಿಸಿದವು. 16 ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ, 17 ‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಎರತಕ್ಕ ನಾಲ್ಕು ರಾಜ್ಯಗಳು. 18 ಆದರೆ ರಾಜ್ಯವು ಪರಾಕ್ರಮದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾರ್ಥ್ವಿಕವನ್ನು ವಿವರಿಸಿ ತಿಳಿಸಿದನು. 19 ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಆತಿ ಭಯಂಕರವಾಗಿತ್ತು. 20 ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ 21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳಿತು ಮೂರು ಕೊಂಬುಗಳನ್ನು ಬೀಳಿಸಿ, 22 ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾಕ್ರಮದ ದೇವರ ಭಕ್ತರಿಗಾಗಿ ನ್ಯಾಯೀರಿಸಿ ಅವರಿಗೆ ರಾಜ್ಯವನ್ನು

ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.” 23 ಆಗ ಅವನು ನನಗೆ, “ಅ ನ್ಯಾಯವು ಮೃಗವು ಲೋಕದಲ್ಲಿ ಉಂಟಾಗುವ ನ್ಯಾಯವು ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು. 24 ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗಿರುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನ ಮೊದಲಿನ ಅರಸರಿಗಿಂತ ವಿಲಕ್ಷಣವಾಗಿ ಮೂವರು ಅರಸರನ್ನು ಸದೆಬಡೆಯುವನು. 25 ಪರಾಕ್ರಮದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾಕ್ರಮದ ದೇವರ ಭಕ್ತರನ್ನು ದಾಧಿ ಕಟ್ಟಿಕೊಳ್ಳುವ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈಪಶವಾಗಿರುವರು. 26 ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ತಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು. 27 ಆಗ ಅವನ ರಾಜ್ಯ ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾಕ್ರಮದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು. 28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಜನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳಗೊಂಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

8 ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಷ್ವರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು. 2 ನಾನು ಕಂಡ ಕನಸಿನಲ್ಲಿ ಲಿಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದನು. ಕನಸಿನಲ್ಲಿ ಉಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು. 3 ನಾನು ಕಣ್ಣಿತ್ತ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ. 4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು. 5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು. 6 ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು. 7 ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ. 8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು. 9 ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು. 10 ಅದು ನಕ್ಷತ್ರಗಳ ಮೇಲೆ ಕೈಮಾಡುವಷ್ಟು ಹೆಚ್ಚಿ, ಆಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕಡೆದ ತುಳಿದುಬಿಟ್ಟಿತು. 11 ಇದಲ್ಲದೆ ಆಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು. 12 ಆತನ ಪವಿತ್ರ ಸ್ಥಾನವನ್ನು ಕಡೆದು ನಿತ್ಯ ಹೋಮವನ್ನು ಆಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ತಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು. 13 ಆಗ

ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದೋಷ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನಿಸಿದನು. 14 ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು. 15 ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನದುರಿಗೆ ನಿಂತಿದ್ದನು. 16 ಆಗ, “ಗಬ್ರೀಲೇನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಉಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು. 17 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು. 18 ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ, 19 “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಷುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು. 20 ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ವ ಮತ್ತು ಪಾರಸಿಯ ರಾಜರು. 21 ಆ ಹೋತವು ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ. 22 ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದು ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ. 23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಗಳ ಅಧರ್ಮವು ಪೂರ್ವಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು. 24 ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು. 25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು. 26 ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು. 27 ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.

9 ಅಪಘೋರೋಷನ ಮಗನೂ, ಮೇದ್ವ ವಂಶದವನೂ ಕಸ್ತೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೇಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, 2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರಸಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು. 3 ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು. 4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ, 5 ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು 6 ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗಿಲ್ಲ ನಿನ್ನ ಹೆಸರಿನ ನಿಮಿತ್ತ

ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ. 7 ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದೋಷದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ. 8 ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ. 9 ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲ. 10 ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ. 11 ಇಸ್ರಾಯೇಲರಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಅದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದೋಹಿಗಳೇ ಸರಿ. 12 ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲೆಯೂ ಎಂದೂ ಆಗಲಿಲ್ಲವಲ್ಲ. 13 ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಕೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನಿಬ್ಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ. 14 ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ. 15 ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಏಗ್ಗುಪ್ಪದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ. 16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಂಗಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಪರಾಧಗಳ ನಿಮಿತ್ತ ಯೆರೂಸಲೇಮನೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲ. 17 ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು. 18 ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಭರ್ಮಗಳೇನೂ ಅಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ. 19 ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!" 20 ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನಿನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು. 21 ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನಿಬ್ಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾಸ್ನೇವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು. 22 ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, "ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು. 23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಥಿಯನು. ಈ ದೈವೋಕ್ತಿಯನ್ನು ಯೋಚಿಸು, ಈ

ದರ್ಶನವನ್ನು ಗ್ರಹಿಸಿಕೋ. 24 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ದೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. 25 ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ. 26 ಅರವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು. 27 ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞಸ್ನೇವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ಪಾಪನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು."

10 ಪಾರಸಿಯ ರಾಜನಾದ ಕೋರೇಷನ ಆಜ್ಞಿಕೆಯ ಮೂರನೆಯ ವರ್ಷದಲ್ಲಿ ಬೇಲ್‌ಶೆಝರನಿಬ್ಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು. 2 ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು. 3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಷ್ಟೆಯನ್ನು ಹಚ್ಚಿಕೊಳ್ಳಲಿಲ್ಲ. 4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿಡ್ಡಿಕೆಲೆಂಬ 5 ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದ ಕಣ್ಣಿತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಪಣನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು; 6 ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಚಭುಜೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿಂದ ತಾಮ್ರದ ಹಾಗೆ ಧಳಧಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು. 7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು. 8 ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ಯಾಣನಾದೆನು. 9 ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು. 10 ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲಾರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. 11 ಆಗ ಅವರು ನನಗೆ, "ದಾನಿಯೇಲನೇ, ಅತಿಥಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೆ ಕಳುಹಿಸಲ್ಪಟ್ಟಿದ್ದೇನೆ" ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. 12 ಆ ಮೇಲೆ ಅವನು ನನಗೆ, "ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟು ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯ ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. 13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು

ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ, 14 ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು. 15 ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು. 16 ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ಯಾನಾಗಿದ್ದೇನೆ. 17 ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳೆಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದನು. 18 ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು. 19 ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ” 20 ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು. 21 ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”

11 ಮೇಧ್ಯನಾದ ದಾರ್ಯಾವೇಷನ ಅಳ್ಳಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು. 2 ನಾನು ಈಗ ಸತ್ಯಾರವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು. 3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು. 4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಅಳ್ಳಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ಕರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು. 5 ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು. 6 ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು. 7 ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಆವರೋಡನೆ ಯುದ್ಧಮಾಡಿ, ಆವರನ್ನು ಗೆಲ್ಲುವರು. 8 ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳೊಳ್ಳಿ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಏಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ. 9 ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು. 10 ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು

ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು. 11 ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು. 12 ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ. 13 ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು. 14 ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಸಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು. 15 ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು. 16 ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರೂ ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು. 17 ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ. 18 ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿದೇಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು. 19 ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು. 20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ತಿರೋಮಣಿಯಾದ ದೇಶವನ್ನೆಲ್ಲಾ ದೋಣಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ. 21 “ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು. 22 ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಕಾರಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು. 23 ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕಂಠದ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು. 24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು. 25 ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲಾ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು. 26 ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು. 27 ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು. 28 ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳಿಕೊಂಡು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು. 29 ನಿಶ್ಚಿತ ಕಾಲದಲ್ಲಿ

ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಅದಂತೆಯೇ ಎರಡನೆಯ ಸಲ ಆಗದು. 30 ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ತರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು. 31 ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲಿಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು. 32 ನಿಬಂಧನ ದೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. 33 ತಮ್ಮ ದೇವರನ್ನು ಅತಿವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. 34 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು. 34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು. 35 ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು. 36 “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾದಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು. 37 ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು. 38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು. 39 ಅನ್ನದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು. 40 “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು. 41 ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಬರು, ಮೋವಾಬ್ಬರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು. 42 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು. 43 ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲಬ್ಬರೂ, ಕೂಷ್ಠರೂ ಅವನನ್ನು ಹಿಂಬಾಲಿಸಿ ಹೋಗುವರು. 44 ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ದ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು. 45 ಸಮುದ್ರಕ್ಕೂ ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

12 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾದ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. 2 ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚಿತ್ತು ಕೆಲವರು ನಿತ್ಯಜೀವವನ್ನು ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು

ಅನುಭವಿಸುವರು. 3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಗುಣಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು. 4 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.” 5 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. 6 ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು. 7 ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣಿ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. 8 ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು, 9 ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು. 10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು. 11 ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ನಾಂಭತ್ತು ದಿನಗಳು ಕಳೆಯಬೇಕು. 12 ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು. 13 ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

ಹೋಶೇ

1 ಯೆಹೂದರ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಜಿಜ್ಜೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೋಬ್ಬಾಮನ ಕಾಲದಲ್ಲಿ ಬೆರ್ಯೆಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು. **2** ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವೃದ್ಧಚಾರಿಣಿಯನ್ನು ಮದುವೆಮಾಡಿಕೊಂಡು ವೃದ್ಧಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವೃದ್ಧಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು. **3** ಆದರಂತೆ ಹೋಶೇಯನು ಹೋಗಿ ದಿಬ್ಲಿಯಮನ ಮಗಕಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು. **4** ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜೇಲ್ ಎಂಬ ಹೆಸರಿಡು; ಇಜೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು. **5** ಆ ದಿನದಲ್ಲಿ ನಾನು ಇಜೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು. **6** ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ. **7** ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು. **8** ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು. **9** ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು. **10** ಇಸ್ರಾಯೇಲರ ಸಂಖ್ಯೆಯು ಅಳಿಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. **11** ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟಿಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜೇಲಿನ ಸುನಿನವು ಅತಿವಿಶೇಷವಾದದ್ದು.

2 ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ. **2** “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವೃದ್ಧಚಾರವನ್ನು ತನ್ನ ಮುಖಸ್ಥಾನದರ್ಯದಿಂದ, ವೃದ್ಧಚಾರದ ಬೆಡಗನ್ನು ತನ್ನ ಸ್ನನಮದ್ಭದಿಂದ ತೋರಿಸಲಿ. **3** ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು. **4** ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವೃದ್ಧಚಾರದಿಂದ ಹುಟ್ಟಿದ ಮಕ್ಕಳಲ್ಲವೇ. **5** ಅವರ ತಾಯಿ ವೃದ್ಧಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಲುಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವೃದ್ಧಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’” **6** ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು. **7** ಅವಳು ತನ್ನೊಂದಿಗೆ ವೃದ್ಧಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು

ಎಷ್ಟೋ ಲೇಸು’ ಅಂದುಕೊಳ್ಳುವಳು. **8** ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳಸ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು. **9** ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಲುಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು. **10** ಈಗ ಅವಳೊಂದಿಗೆ ವೃದ್ಧಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು. **11** ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಆಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು. **12** ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವೃದ್ಧಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು. **13** ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವೃದ್ಧಚಾರಿಗಳ ಹಿಂದೆ ಹೋಗಿ ಬಾಳೆ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.” **14** “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು. **15** ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯಾವನದಲ್ಲಿ ಏಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.” **16** ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೆ’ ಅನ್ನದೆ ‘ಈಶಿ’ ಅನ್ನುವಿ. **17** ನಾನು ಬಾಳೆ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೋರಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ. **18** ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. **19** ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು. **20** ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.” **21** ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು. **22** ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜೇಲಿಗೆ ಅವು ಒಲಿಯುವವು. **23** ನಾನು ದೇಶದಲ್ಲಿ ಇಜೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.

3 ಯೆಹೋವನು ನನಗೆ, “ನೀನು ಅನ್ನದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವೃದ್ಧಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು. **2** ಆಗ ನಾನು ಹದಿನೈದು ಬೆಳ್ಳಿ, ನಾಣ್ಯಗಳನ್ನೂ ಮತ್ತು ಒಂದುವರೆ ಹೋಮರ್ ಜವೆಗೋಡಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು. **3** ನಾನು ಅವಳಿಗೆ, “ನನಗಾಗಿ ಬಹು ದಿನಗಳು ತಾಳಿಕೊಂಡಿರು; ವೃದ್ಧಚಾರ ಮಾಡಬೇಡ, ಯಾರೊಂದಿಗೂ ವೃದ್ಧಚಾರಮಾಡಬೇಡ. ನಾನು ಸಹ ನಿನ್ನವನೇ, ನಿನ್ನ ಸಂಗಡ ವಾಸಿಸುವೆನು” ಎಂದು ಹೇಳಿದನು. **4** ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು. **5** ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ

ರಾಜನಾದ ದಾವಿದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

4 ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ. 2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವೃದ್ಧಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ. 3 ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು. 4 ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ. 5 ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. 6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನ ನನಗೆ ಯಾಜಕನೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು. 7 ಅವರು ಹೆಜ್ಜೆದ ಹಾಗೆಲ್ಲಾ ನನ್ನ ವಿರುದ್ಧ ಹೆಜ್ಜೆಬಾಣಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು. 8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಅಶಿಸುತ್ತಾರೆ. 9 ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. 10 ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರೆ. 11 ವೃದ್ಧಿಚಾರ, ದ್ರಾಕ್ಷಾರಸ ಮತ್ತು ಮಧುಗಳು ಬುದ್ಧಿಯನ್ನು ಕೆಡಿಸುತ್ತವೆ. 12 ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿವೆಗಳತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನೀರಿಕ್ಷಿಸುತ್ತಾರೆ. ವೃದ್ಧಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದೋಹಿಗಳಾಗಿದ್ದಾರೆ. 13 ಪರ್ವತಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲೋನ್, ಶಿಬ್ಬ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವೃದ್ಧಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವೃದ್ಧಿಚಾರ ಮಾಡುವುದೂ ಏನಾಶ್ಚರ್ಯ? 14 ವೃದ್ಧಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವೃದ್ಧಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವೃದ್ಧಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. 15 ಇಸ್ರಾಯೇಲೇ, ನೀನು ವೃದ್ಧಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದರೇ, ಗಿಲ್ಲಾಲಿಗೆ ಸೇರಬೇಡಿರಿ, ಬೇತೆ ಅವನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವನಾಣಿ” ಎಂದು ಶಪಥ ಮಾಡಬಾರದು. 16 ಇಸ್ರಾಯೇಲು ಮೊಂಡ ಹಸುಕುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ? 17 ಎಫ್ರಾಯೇಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. 18 ಮದ್ಯಪಾನ ಮುಗಿದ ಕೂಡಲೆ ವೃದ್ಧಿಚಾರದಲ್ಲಿ ತೊಡಗುತ್ತಾರೆ; ದೇಶವಾಲಕರು ಅವಮಾನದಲ್ಲಿ ಆತ್ಮಾಶೇಷರಾಗುತ್ತಾರೆ. 19 ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.

5 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಅಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಚದಲ್ಲಿ ಉರುಲಾಗಿರೂ, ತಾಬೋಧನಲ್ಲಿ ಬಲೆಯಾಗಿರೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. 2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯಲ್ಲಿ ಮಗ್ನರಾಗಿದ್ದಾರೆ; ನಾನೇ ಅವರೆಲ್ಲರನ್ನೂ ಶಿಕ್ಷಿಸುವೆನು. 3 ಎಫ್ರಾಯೇಮನ್ನು ಬಲ್ಲೆ, ಇಸ್ರಾಯೇಲ್ ನನಗೆ

ಮರೆಯಾಗಿಲ್ಲ; ಎಫ್ರಾಯೇಮೇ, ನೀನೇ ಇನ್ನೂ ವೃದ್ಧಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ. 4 ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವೃದ್ಧಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ. 5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೇಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು. 6 ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ. 7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ಥ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು. 8 ಗಿಬ್ಬದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಲಿ, ಬೇತೆ ಅವನಿನಲ್ಲಿ ಅರ್ಫೇಟಿಸಿ, ಬೆನ್ಯಾಮೀನೇ, ಹಿಂದೆ ನೋಡು! 9 ದಂಡನೆಯ ದಿನದಲ್ಲಿ ಎಫ್ರಾಯೇಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ. 10 ಯೆಹೂದದ ಮುಖಂಡರು ಮೇಲೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ಯಬಿಡುವೆನು. 11 ಎಫ್ರಾಯೇಮು ವೈರ್ವಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ. 12 ನಾನು ಎಫ್ರಾಯೇಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟಿಯಂತಿರುವೆನು. 13 ಹೀಗಿರಲು ಎಫ್ರಾಯೇಮು ತಾನು ರೋಗಿಯೆಂದು ತಿಳಿಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೇಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟಿ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು. 14 ನಾನು ಎಫ್ರಾಯೇಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು. 15 ನನ್ನ ಜನರು ತಮ್ಮ ದೋಷಪಾಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

6 ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. 2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸ್ನಾನಿದ್ದದಲ್ಲಿ ಬಿಡುವವು. 3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. 4 ಎಫ್ರಾಯೇಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಹಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ. 5 ಅದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತ್ತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು. 6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ. 7 ಅವರು ಅದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದೋಹಮಾಡಿದ್ದಾರೆ. 8 ಗಿಲ್ಲಾಯ ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಬಾಡುಗಳು ರಕ್ತಮಯವೇ. 9 ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೇಕಮಿಗೆ ಯಾತ್ರೆ ಹೋಗುವವರನ್ನು ದೋಹ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ. 10 ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೇಮಿನೊಳಗೆ ವೃದ್ಧಿಚಾರವು ನಡೆಯುತ್ತದೆ,

ಇಸ್ರಾಯೇಲು ಹೊಲೆಯಾಗಿದೆ. 11 ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.

7 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೇಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ. 2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಟತ್ವಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ. 3 ತಮ್ಮ ಕೆಟ್ಟತನದಿಂದ ರಾಜನನ್ನು ಅನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ. 4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ. 5 ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು. 6 ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ. 7 ಎಲ್ಲರೂ ಒಲೆಯಂತೆ ರುಳಿವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ. 8 ಎಫ್ರಾಯೇಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೇಮು ತಿರುವಿಹಾಕದ ರೊಟ್ಟಿಯಂತಿದೆ. 9 ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ. 10 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಅಶ್ರಯಿಸಲಿಲ್ಲ. 11 ಎಫ್ರಾಯೇಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಏಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ. 12 ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು. 13 ಅವರು ನನ್ನಿಂದ ಆಗಲಿ ಹೋಗಿದ್ದಾರೆ, ಕಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾದಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ! 14 ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ. 15 ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ. 16 ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಏಗುಪ್ತದೇಶದ ಹಾಸ್ಯಕ್ಕೆ ಅಸ್ಪದವಾಗುವುದು.

8 “ತುಕ್ಕರಿಯನ್ನು ಹಿಡಿದು ಊರು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ. 2 ಅವರು ನನ್ನನ್ನು ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು. 3 ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು. 4 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ. 5 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ

ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನಷ್ಟು ಕಾಲ ಹಿಡಿಯುವುದೋ? 6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು. 7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು. 8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ. 9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೇಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ. 10 ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು. 11 ಎಫ್ರಾಯೇಮು ಯಜ್ಞವೇದಿಗಳನ್ನು ಹೆಚ್ಚಿಸ್ತಾನೆ; ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ. 12 ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟೆರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ. 13 ಎಫ್ರಾಯೇಮ್ನು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಏಗುಪ್ತಕ್ಕೆ ಹಿಂದಿರುಗಬೇಕಾಗುವುದು. 14 ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟಿಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”

9 ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದೆ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಅಶಿಸಿದೆ. 2 ಕಣವೂ, ದ್ರಾಕ್ಷೆಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವೃಥಾವಾಗಿ ಹೋಗುವುದು. 3 ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೇಮ್ನು ಏಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು. 4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ಯವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಅಲಯಕ್ಕೆ ಬರಲು ಯೋಗ್ಯವಲ್ಲ. 5 ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ? 6 ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಏಗುಪ್ತವು ಅವರಿಗೆ ಸ್ವಶಾನವಾಗುವುದು, ಮೋಘ ಪಟ್ಟಣವು ಅವರನ್ನು ಹೂಡಿಕುವುದು; ಅವರ ಇಷ್ಟದ ಬೆಳ್ಳಿಯು ಒಡನೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು. 7 ದಂಡನೆಯ ದಿನಗಳು ಹತ್ತಿರವಾಗಿವೆ, ಮುಯ್ಯತೇರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ. 8 ಎಫ್ರಾಯೇಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯು ಮಾರ್ಗಗಳೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಅಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ. 9 ಪೂರ್ವದಲ್ಲಿ ಗಿಬ್ಬದವರು ಕೆಡಿಸಿಕೊಂಡಂತೆ ಎಫ್ರಾಯೇಮ್ನು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು. 10 ಕಾಡಿನಲ್ಲಿ

ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳೆ ಪೆಗೋರಿಗೆ ಬಂದು ಬಾಳೆ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು. 11 ಎಫ್ರಾಯೀಮ್‌ರ ಮಹಿಮೆಯು ಪ್ರಕ್ರಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು. 12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ! 13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಲಾಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯೆಗೆ ಈಡಾಗುವಂತೆ ಕಳುಹಿಸುವುದು. 14 ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ತಾವವನ್ನು ಮಾಡು, ಮೊಲೆಯನ್ನು ಬಿತ್ತಿಸು. 15 ಅವರ ದುಷ್ಟತನವು ಗಿಲ್ಲಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಟತ್ವಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಒಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ. 16 ಎಫ್ರಾಯೀಮ್‌ನಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು. 17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.

10 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಆದರೆ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಆದರೆ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ. 2 ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು. 3 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯುಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು. 4 ಹರಟೆಕರಟುತ್ತಾರೆ, ಸುಳ್ಳಾಣಿಯಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಿಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ. 5 ಸಮರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಆದರೆ ಭಕ್ತ ಜನರು ಅದಕ್ಕಾಗಿ ಎದೆಬಿಡಿದುಕೊಳ್ಳುವರು; ಆದರೆ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು. 6 ಅದು ಜಗಳಗಂಟರಿ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಯೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು. 7 ಸಮರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ. 8 ಇಸ್ರಾಯೇಲಿಗೆ ಪಾಪಾಸ್ತದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು. 9 ಇಸ್ರಾಯೇಲೇ, ಗಿಬ್ಬದಲ್ಲಿ ದುರಾಚಾರವು ನಡೆದದ್ದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಬದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ? 10 ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು. 11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ,

ಎಫ್ರಾಯೀಮನ್ನು ನೊಗಕ್ಕೆ ಹೊಡುವೆನು, ಯೆಹೂದವು ಉಳಬೇಕು, ಯಾಕೋನು ಕುಂಟೆ ಎಳೆಯಬೇಕು. 12 ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸೆಬಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ. 14 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು. 15 ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತಿರುವುದು; ಬೇತೆಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.

11 ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯುಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು. 2 ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳೆ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು. 3 ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ತಮಾಡಿದವನು ನಾನೇ ಎಂದು ಅದಕ್ಕೆ ತೀಯಲಿಲ್ಲ. 4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು. 5 ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗಿದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಯೂರವೇ ಅದಕ್ಕೆ ರಾಜನಾಗಬೇಕು. 6 ಅದರ ದುರಾಲೋಚನೆಗಳ ನಿಮಿತ್ತ ಬಡವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು. 7 ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ. 8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಆಯೋ, ನಿನ್ನನ್ನು ಅದ್ದಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು. 9 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರನು. 10 ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಅರ್ಪಣೆಸಲು ಆತನ ಮಕ್ಕಳು ಪಶ್ಚಿಮದಿಂದ ನಡೆಗುತ್ತಾ ಬರುವರು; 11 ನುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಯೂರದಿಂದಲೂ ಅದರುತ್ತಾ ತ್ವರಿತಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. 12 ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುಚ್ಚಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

12 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚಿಬಿಟ್ಟು ನಡೆಸುತ್ತದೆ; ಅಶ್ಯೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಹೆಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ. 2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಟತ್ವಗಳಿಗೆ ಪ್ರತಿಕಾರಮಾಡುವನು. 3 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು

ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು; 4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯ ಕಂಡು ಅಲ್ಲಿ ಅವನೊಡನೆ ಮಾತನಾಡಿದನು. 5 ಯೆಹೋವನಂಬುದೇ ಆತನನ್ನು ಸ್ಮರಿಸುವ ನಾಮಧೇಯ. 6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. 7 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸ ಇದೆ; ಕಸಕೊಳ್ಳಬೇಕೆಂಬದೇ ಅದರ ಅಶೆ. 8 ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ? 9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು. 10 ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ. 11 ಗಿಲ್ಲಾದ ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಲಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಲಿ ಗೆರೆಗಳಲ್ಲಿ ಕಲ್ಲುಕಪ್ಪೆಗಳಾಗಿ ಸಿಕ್ಕುವವು. 12 ಯಾಕೋಬನು ಪದ್ಮನೆ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಚ್ಚಿಗೋಸ್ಕರ ಕುರಿಗಳನ್ನು ಕಾದನು. 13 ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು. 14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅಪಮಾನವನ್ನು ಅದಕ್ಕೆ ಹಿಂದಿರುಗಿಸುವನು.

13 ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು. 2 ಈಗ ಎಫ್ರಾಯೀಮ್ನು ಹೆಚ್ಚಿಬಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ರಿಸುತ್ತಾರೆ. 3 ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಡಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು. 4 ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 5 ಅರಣ್ಯದಲ್ಲಿ ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ. 6 ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆಯುಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು. 7 ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು. 8 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು. 9 ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು? 10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿರುವೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ? 11 ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ. 12 ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ,

ಅದರ ಪಾಪವು ಭದ್ರಪಡಿಸಿದೆ. 13 ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ. 14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol h7585) 15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು. 16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

14 ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಆಪರಾಧದಿಂದಲೇ, ನೀನು ಮುಗ್ಧನಿ ಬಿದ್ದಿ. 2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಆಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. 3 ಅಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿ. 4 ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನೋಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು. 5 ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು. 6 ಅದರ ರೆಂಬೆಗಳು ಹರಡುವವು, ಅದರ ಅಂದವು ಒಲಿವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು. 7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. 8 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ. 9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಗಳು ನಡೆಯುವರು, ದುರ್ವಾರ್ಗಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

ಯೋವೇ

1 ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು. 2 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ? 3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ. 4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದಿದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದಿದ್ದನ್ನು ಕಂಬಳಿ ಮಿಡತೆ ತಿಂದು ಬಿಟ್ಟಿತು. 5 ಅಮಲೇದಿದವರೇ, ಎಚ್ಚರಗೊಳ್ಳಿರಿ ಮತ್ತು ಆಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ. 6 ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರಿಗಳೇ. 7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು. 8 ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ. 9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಅಲಯದಿಂದ ತೆಗೆಯಲ್ಪಟ್ಟಿವೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ. 10 ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ. 11 ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ. 12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಯಾಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇವು ಮರಗಳು ಹಾಗೂ ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ. 13 ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಅಲಯಕ್ಕೆ ಬಾರದೆ ನಿಂತುಹೋಗಿದೆ. 14 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಅಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ. 15 ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ. 16 ನಮ್ಮ ಅಹಾರವು ನಮ್ಮ ಕಣ್ಣಿಗಿಂತ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಅಲಯವನ್ನು ಬಿಟ್ಟುಹೋಯಿತಲ್ಲಾ! 17 ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಊಗಾರಣೆಗಳು ಬರಿದಾಗಿವೆ. ಕಣಜಗಳು ಕಡೆವಲ್ಲಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ. 18 ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ. 19 ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ. 20 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

2 ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. 2 ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾಮುಗಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು

ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ. 3 ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೇ? ಉದ್ವಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗೊಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು. 4 ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ. 5 ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. 6 ಅವುಗಳ ದೇಶದಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ; 7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ; 8 ಸೂಕುನುಗ್ಗಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಅಯುದ್ಧಗಳ ನಡುವೆ ನುಗ್ಗುತ್ತವೆ. 9 ಪಟ್ಟಣದಲ್ಲೆಲ್ಲಾ ತ್ವರಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ. 10 ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ. 11 ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಯೊತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು? 12 ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಆಳಿರಿ, ಗೋಳಾಡಿರಿ.” 13 ನಿಮ್ಮ ಉಡುಪುಗಳನ್ನೆಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಷ್ಠವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು. 14 ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುರಗಳನ್ನು ದಯಪಾಲಿಸಬಹುದು. 15 ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ. 16 ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಕ್ಕೂದಿಂದ ಹೊರಟುಬರಲಿ. 17 ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧಿತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.” 18 ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ, 19 ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ. 20 ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ. 21 ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ. 22 ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ

ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು. 23 ಚೀಯೋನಿನ ಜನರೇ “ನಾನು ಶೂರನು” ಎಂದು ಹೇಳಲಿ. 11 ಸುತಮುತ್ಥಲಿನ ಜನಾಂಗಗಳೇ, ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು. 24 ಕಣಜಗಳಲ್ಲಿ ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿರುತ್ತವೆ. 25 ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು. 26 ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. 27 ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. 28 ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. 29 ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. 30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. 31 ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 32 ಅದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

3 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದರ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ, 2 ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು. 3 ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ. 4 ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು. 5 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತುಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. 6 ಯೆಹೂದರ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ. 7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು. 8 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ. 9 ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ. 10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು,

“ನಾನು ಶೂರನು” ಎಂದು ಹೇಳಲಿ. 11 ಸುತಮುತ್ಥಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು. 12 ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು. 13 ಯೆಹೋವನ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು. 14 ಅಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ. 15 ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ. 16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗೂ ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣೆದೂಗವೂ ಆಗಿರುವನು. 17 ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ. 18 ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದರ ಹಳ್ಳಿಗಳೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು. 19 ಐಗುಪ್ತವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿದೋಷಿಗಳ ರಕ್ತವನ್ನು ಸುರಿಸಿದ್ದಾರೆ. 20 ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು. 21 ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.

ಆಮೋ

1 ಯೆಹೂದದ ಅರಸನಾದ ಉರ್ಜೆಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೋಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು. **2** ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿದಹೋಗುವವು. ಕರ್ನೇಲ್ ಬೆಟ್ಟದ ತುದಿಯು ಒಣಗಿಹೋಗುವವು.” **3** ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒತ್ತಿ ನುಗ್ಗುಮಾಡಿತಷ್ಟೆ. **4** ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ನದದನ ಅರಮನೆಯನ್ನು ನುಂಗಿಬಿಡುವುದು. **5** ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಅವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತೆ ಎದನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾವ್ವುರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ. **6** ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು. **7** ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು. **8** ನಾನು ಅಷ್ಟೋದಿನೊಳಗಿಂದ ಸಿಂಹಾಸನಾನಿನನನ್ನೂ ಮತ್ತು ಅಷ್ಟೋದಿನೊಳಗಿಂದ ರಾಜದಂಡದಾರಿಯನ್ನೂ ನಿರ್ಮೂಲಮಾಡುವೆನು. ನಾನು ಏಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ. **9** ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಭಾಷಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು. **10** ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.” **11** ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದೆಬಿಡಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು. **12** ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊತ್ತದ ಅರಮನೆಗಳನ್ನು ನುಂಗಿಬಿಡುವುದು.” **13** ಯೆಹೋವನು ಇಂತೆನ್ನುತ್ತಾನೆ, “ಅಮೋಸನು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು. **14** ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಅರ್ಭಟವಾಗುವುದು, ಆ ಸುಂಟರಗಾಯಂತ ದಿನದಲ್ಲಿ ಪ್ರಚಂಡ ಕಾಡಾಟವೂ ಉಂಟಾಗುವುದು. **15** ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಿಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.

2 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ.

ಅದು ಎದೋಮಿನ ಅರಸನ ಎಲ್ಲವುಗಳನ್ನು ಸುಟ್ಟು ಬೂದಿಮಾಡಿತು. **2** ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ ಮೋವಾಬು ಸಾಯುವುದು; **3** ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ. **4** ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು. **5** ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” **6** ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಪಿತೃವನನ್ನು ಮಾರಿದರು. **7** ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ. **8** ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟು ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. **9** ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು. **10** ಇಸ್ರಾಯೇಲ್ಯರೇ, ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಏಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು. **11** ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ. **12** “ಅದರೇ ನಿವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡವೆಂದು ಆಜ್ಞಾಪಿಸಿದ್ದಿರಿ. **13** ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. **14** ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. **15** ಬಿಲ್ಕು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅತ್ತಾರೂಡನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. **16** ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.

3 ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಏಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ, **2** ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಅದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು. **3** ಗೊತ್ತುಮಾಡಿಕೊಳ್ಳದೆ ಯಾರಾದರಿದ್ದರೂ ಜೊತೆಯಾಗಿ ನಡೆಯುವುದುಂಟೆ? **4** ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ? **5** ಕಾಳಿಲ್ಲದೆ ಪ್ರತಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ? **6** ಪಟ್ಟಣದಲ್ಲಿ ಕೊಂಬನ್ನು ಊದಿದರೆ

ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ? 7 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ. 8 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು? 9 ಅಷ್ಟೋದಿನ ಅರಮನೆಗಳಲ್ಲಿಯೂ, ಏಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿದವರಿಗೆ ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ. 10 ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ. 11 ಹೀಗಿರುವ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.” 12 ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುವನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೀದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.” 13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ. 14 “ನಾನು ಇಸ್ರಾಯೇಲಿನ ದೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು. 15 ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.

4 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ. 2 ಕರ್ತನಾದ ಯೆಹೋವನು ತನ್ನ ಪರಿಶುದ್ಧತೆಯ ಮೇಲೆ ಅಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಳಿಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ. 3 ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹವೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ. 4 “ಬೇತೇಲಿಗೆ ಹೋಗಿ ದೋಹ ಮಾಡಿರಿ, ಗಿಲ್ಲಾಲಿನಲ್ಲಿ ಸೇರಿ ದೋಹವನ್ನು ಇನ್ನೂ ಹಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ. 5 ಹುಳಿಹಿಟ್ಟನ್ನು ಕೃತಜ್ಞತಾಪರ್ವಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ. 6 “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ. 7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು. 8 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ. 9 “ನಿಮ್ಮನ್ನು

ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವಸ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ. 10 “ಏಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಬಿಡ್ಡದಿಂದ ಹತ್ತಿಸಿದೆನು, ನಿಮ್ಮ ಕುದರೆಗಳನ್ನು ಸೂರಿಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ. 11 “ಸೋದೋಮ್ ಮತ್ತು ಗೊಮೋರಗಳನ್ನು ಕಡೆದಿಂದಂತೆ, ನಾನು ನಿಮ್ಮ ಪಟ್ಟಣಗಳನ್ನು ಕಡೆದಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳಿದ ಕೊಳ್ಳೆಯ ಹಾಗೆ ಇದ್ದಿರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ. 12 “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇಶದ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೊ! 13 ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ವಿಸಿ, ತನ್ನ ಸಕಲವಸ್ತುವು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.

5 ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ: 2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ. 3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.” 4 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ! 5 ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಲಾಲನ್ನು ಸೇರಬೇಡಿರಿ; ಬೇರ್ಷೇಫ್ ಯಾತ್ರೆ ಹೋಗಬೇಡಿರಿ. ಗಿಲ್ಲಾಲ ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು. 6 ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಅರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ. 7 ಅವರು ನ್ಯಾಯವನ್ನು ಕಪಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕಡೆದಿಬಿಡುವವರು!” 8 ಕೃತ್ರಿಕ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ರಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ! 9 ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ. 10 ಕಂಡ ದೋಷವನ್ನು ಚಾಪಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಮೆಯು, ಅಂಧಾರ್ಥರನ್ನು ಧ್ವೇಷಿಸುತ್ತೀರಿ. 11 ನೀವು ಬಡವರನ್ನು ತುಳಿದು, ಅವರಿಂದ ಗೋಡಿಯನ್ನು ಬಿಟ್ಟು ತೆಗೆದುಕೊಂಡ ಕಾರಣ ಕತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ. 12 ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾಪಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿವೆ. 13 ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ. 14 ಕೆಟ್ಟದ್ದನ್ನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. 15 ಕೆಟ್ಟದ್ದನ್ನು ಧ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾಪಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

16 ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಬೆಳಕುಗಳಲ್ಲಿ ಕಿರುಚಾಟಿವಾಗುವುದು ಮತ್ತು ಸಕಲ ಬೀದಿಗಳಲ್ಲಿ ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತನನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು. 17 ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ. 18 ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ. 19 ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು. 20 ಯೆಹೋವನ ದಿನವು ಬೆಳಕಲ್ಲ ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ! 21 “ನಿಮ್ಮ ಜಾತ್ರೆಗಳನ್ನು ಹಗಮಾಡುತ್ತೇನೆ, ತುಬ್ಬೇಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ. 22 ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ. 23 ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ. 24 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ. 25 ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ಲತು ವರ್ಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ? 26 ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು. 27 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.

6 ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಗತಿಯನ್ನು ಏನೆಂದು ಹೇಳಲಿ! 2 ನಿಮ್ಮ ಪ್ರಮುಖರು, “ಕಲ್ಲಿಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗರ್ತ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?” 3 ಆಹಾ! ಆ ಪ್ರಮುಖರು ಅಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ. 4 ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ. 5 ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ. 6 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ. 7 ಅದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷದ್ವನಿಯು ನಿಂತುಹೋಗುವುದು. 8 ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಅಣಿಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗಮಾಡುತ್ತೇನೆ. ಅದುದರಿಂದ ನಾನು ರಾಜಧಾನಿಯನ್ನೂ ಅದರ ಸಕಲ ಸಮೃದ್ಧಿಯನ್ನೂ ಅಪತ್ತಿಗೆ ಗುರಿಮಾಡುವೆನು” 9 ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು. 10 ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು.

ಆಗ ಸಂಬಂಧಿಕನು, “ಸಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.” 11 ಇಗೋ, ನೋಡಿರಿ, ಯೆಹೋವನು ಅಜ್ಞಾಪಿಸಲು, ದೊಡ್ಡ ಮನೆಯು ಕಡೆವಲ್ಲಟ್ಟು ಚೂರುಚೂರಾಯಿತು, ಬೆಕ್ಕ ಮನೆಯೂ ಮುರಿದುಹೋಗುವುದು. 12 ಕುದುರೆಗಳು ಬಂಡೆಯ ಮೇಲೆ ಓಡಾಡುವವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ. 13 ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ತಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ. 14 ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”

7 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಧಾನಿಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು. 2 ಅವು ದೇಶದ ಹುಲ್ಲನ್ನೆಲ್ಲಾ ತಿಂದಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡನು. 3 ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು. 4 ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದಬಿಟ್ಟಿತು. 5 ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಅಜ್ಞಾಪಿಸಲು 6 ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು. 7 ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಿಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು. 8 ಯೆಹೋವನು ನನಗೆ, “ಅಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು. 9 ಇಸ್ರಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು. 10 ಆಗ ಬೇತೇಲಿನ ಯಾಜಕನಾದ ಅಮಚ್ಚನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಅಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು. 11 ಅದಕ್ಕೆ ಅಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು. 12 ಅನಂತರ ಅಮಚ್ಚನು ಅಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿ ತಿಂದು ಪ್ರವಾದಿಸು. 13 ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಾಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು. 14 ಅಮೋಸನು ಅಮಚ್ಚನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. 15 ಯೆಹೋವನು ನನ್ನನ್ನು ಮಂದ ಕಾಯುವವರಿಂದ ತಪ್ಪಿಸಿ, ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು” ಎಂದು ನನಗೆ ಅಪ್ಪಣೆ ಕೊಟ್ಟನು. 16 “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ

ವಿರುದ್ಧವಾಗಿ ಪ್ರವಾದನಮಾಡಬೇಡ. ಇಸಾಕನ ವಂಶಕ್ಕೆ ಬಂಡೆನೆಯಾಗಿ ಬಾಯಿ ಎತ್ತಬೇಡ" ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ, 17 "ನಿನ್ನ ಕಂಡತಿಯು ಈ ಪಟ್ಟಣದಲ್ಲಿ ಸೂಳಿಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಬಡದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ" ಎಂಬುದಾಗಿ ಯೆಹೋವನು ಹೇಳಿದನು.

8 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು! 2 ಆತನು ನನಗೆ, "ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?" ಎಂದು ಕೇಳಲು, ನಾನು ಅದಕ್ಕೆ, "ಮಾಗಿದ ಹಣ್ಣಿನ ಪುಟ್ಟಿ" ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, "ಇಸ್ರಾಯೇಲಂಬ ನನ್ನ ಜನರಿಗೆ ಕಡೆಗಾಲವು ಮಾರುತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ. 3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು" ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, "ಆಗ ಹೆಣಗಲು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ಯಾಗಿದ್ದಲಿವಿಲ್ಲದೆ ಬಿಡಾಡಿಬಿಡುವರು!" 4 "ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತಿರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ. 5 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಸಿಗೂ ಕೊಂಡುಕೊಳ್ಳೋಣ; ಗೋದಿಯು ನುಚ್ಚುನ್ನು ಮಾರಿಬಿಡೋಣ" ಎಂದು ಹೇಳುತ್ತೀರಿ ಅಲ್ಲವೇ? 6 ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ! 7 ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಅಣೆಹಿಡಿದಿದ್ದಾನೆ, "ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ" 8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಏಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು. 9 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. 10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಭಟ್ಟಿಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. 11 ಇಗೋ, ಆ ದಿನಗಳು ಬರುವವು." ಕರ್ತನಾದ ಯೆಹೋವನು ಇಂತೆನ್ನುತ್ತಾನೆ, "ನಾನು ದೇಶಕ್ಕೆ ಕ್ರಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ರಾಮವಲ್ಲ, ನೀರಿನ ಕ್ರಾಮವಲ್ಲ, ಯೆಹೋವನ ವಾಕ್ಯಗಳ ಕ್ರಾಮವೇ. 12 ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ. 13 ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು. 14 'ದಾನೇ, ನಿನ್ನ ದೇವರ ಜೀವದಾಣೆ' ಎಂದೂ 'ಮತ್ತು ಬೇರ್ಜೀವದ ಮಾರ್ಗದ ಜೀವದಾಣೆ' ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

9 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, "ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಬಡ್ಡದಿಂದ ಸಂಹರಿಸುವೆನು. ಅವರಲ್ಲಿ ಯಾರೂ

ಓಡಿಹೋಗು, ಯಾರೂ ತಪ್ಪಿಸಿಕೊಳ್ಳರು. 2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol h7585) 3 ಕರ್ಮೇಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಿಸರ್ಪವು ಅವರನ್ನು ಕಚ್ಚುವುದು. 4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಬಡವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು." 5 ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಏಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ. 6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ. 7 ಯೆಹೋವನು ಇಂತೆನ್ನುತ್ತಾನೆ, "ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಪ್ಪರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಏಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಪ್ಪೋರಿನಿಂದ ಅರಾಮರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ? 8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು" ಇದು ಯೆಹೋವನ ನುಡಿ. 9 "ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು" ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು. 10 ನಮ್ಮನ್ನು ಅಪತ್ತ ಹಿಂದಿಟ್ಟಿರು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರೂ ಬಡ್ಡದಿಂದ ಹತರಾಗುವರು. 11 "ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. 12 ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಸನ್ನ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು" ಎಂಬುದಾಗಿ ಯೆಹೋವನು ನುಡಿದಿದ್ದಾನೆ. 13 ಯೆಹೋವನು ಇಂತೆನ್ನುತ್ತಾನೆ, "ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಿಟ್ಟಿರುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು. 14 ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು. 15 ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ" ಇದು ನಿನ್ನ ದೇವರಾದ ಯೆಹೋವನ ನುಡಿ.

ಓಬ

1 ಓಬದ್ವಿನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ” **2** ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಕಾರಕ್ಕೆ ಗುರಿಯಾಗಿರುವಿ. **3** ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ. **4** ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ. **5** ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ? **6** ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ? **7** ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಅಚ್ಚಿಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ. **8** ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ? **9** ತೇಮಾನು ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು, ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು. **10** ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶಕ್ಕೆ ಗುರಿಯಾಗುವಿ. **11** ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ. **12** ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶದ ದಿನದಲ್ಲಿ ಹಿಗ್ಗಿಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು. **13** ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು. **14** ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ. **15** ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು. **16** ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು. **17** ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು. **18** ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ

ನುಡಿದಿದ್ದಾನೆ. **19** ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಕ್ಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಲಾದನ್ನು ಸ್ವತಂತ್ರಿಸಿಕೊಳ್ಳುವರು. **20** ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರಿಪತನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. **21** ರಕ್ತಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.

ಯೋನ

1 ಯೆಹೋವನು ಅಮಿತ್ಯೆಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ, 2 “ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನಿವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು. 3 ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಕಿಕವಾಗಿ ಓಡಿಹೋಗಿಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಕಿಕವಾಗಿ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಕಿಕವಾಗಿ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು. 4 ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರವಾಡಿದನು. ಸಮುದ್ರದಲ್ಲಿ ದೊಡ್ಡ ತುಳಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು. 5 ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿದಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು. 6 ಹೀಗಿರುವ ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ರೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರೂ ನಾಶವಾಗದೆ ಉಳಿದೇವು” ಎಂದು ಹೇಳಿದನು. 7 ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು. 8 ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವ್ಯಕ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು 9 ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನಿಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ, 10 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು. 11 ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು. 12 ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು. 13 ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. 14 ಹೀಗಿರುವ, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟಾದಿಂಥ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದು ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದೀಯಲ್ಲ” ಎಂದು ಬಿನ್ನಸಿದನು. 15 ಅನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗೆಯುವುದನ್ನು ನಿಲ್ಲಿಸಿ ಶಾಂತವಾಯಿತು. 16 ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು. 17 ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

2 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: 2 “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ

ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol H7585) 3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು 4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ 5 ಜಲರಾಶಿಯು ನನ್ನನ್ನು ಮುಕ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತುಕೊಂಡಿತು. 6 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದ್ದೀ. 7 “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನೀನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು. 8 “ನಿರ್ಜೀವ ವೈಗುಳಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. 9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.” 10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

3 ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು. 2 ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನಿವೆಗೆ ಹೋಗಿ ನಾನು ನಿನಗೆ ಅಜ್ಞಾಸಿಸುವ ಸಂದೇಶವನ್ನು ಸಾರು” ಎಂದು ಹೇಳಿದನು. 3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನಿವೆಗೆ ಹೋದನು. ನಿನಿವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು. 4 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನಿವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು. 5 ಇದನ್ನು ಕೇಳಿ ನಿನಿವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. 6 ಆ ಸುದ್ದಿಯು ನಿನಿವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. 7 ಇದಲ್ಲದೆ ಅರಸನು ತನ್ನ ಮಕ್ಕಳು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನಿವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. 8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೂಡಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. 9 ದೇವರು ಒಂದು ವೇಳೆ ಮನಮರಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನಿವೆಯಲ್ಲೆಲ್ಲಾ ಸಾರಿಸಿದನು. 10 ದೇವರು ನಿನಿವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

4 ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು. 2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದನಷ್ಟೆ; ನೀನು ದಯೆಯೂ, ಕನಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ

ಮನಮರುಗುವವನು ಎಂದು ನಾನು ತಿಳಿದೇ, ತಾರ್ಪೀಷಿಗೆ ಒಡಹೋಗಲು ಪ್ರಯತ್ನಿಸಿದ್ದು. 3 ಅದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು. 4 ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು. 5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು. 6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವೃದ್ಧಿಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು. 7 ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಆಪ್ತನು ಮಾಡಿದನು. ಆ ಗಿಡವು ಒಣಗಿಹೋಯಿತು. 8 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛಿತನಾದನು. “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು. 9 ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು. 10 ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು; 11 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನವೆಗಾಗಿ ನಾನು ಕನಿಕರಪಡಬಾರದೋ?” ಎಂದನು.

ಮೀಕ

1 ಯೆಹೂದದ ಅರಸನಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ. **2** ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ. **3** ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯು ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ. **4** ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚುಕೊಗುತ್ತಿವೆ. **5** ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ! **6** ಅದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು. **7** ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು. **8** ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಣಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು. **9** ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಅಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ. **10** ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಆಳಲೇಬೇಡಿರಿ, ಬೇಳ್ತೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ. **11** ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು. **12** ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ. **13** ಲಾಕೀಷಿನವರೇ ಅಶ್ಶುಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು. **14** ಅದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ರೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು. **15** ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು. **16** ಯೆಹೂದವೇ, ನಿನ್ನಿಂದ ಸೆರೆಹೋಗುವ ನನ್ನ ಮದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೊಳ್ಳು ಮತ್ತು ತಲೆಬೋಳಿಸಿಕೊಳ್ಳು. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೊಳ್ಳು.

2 ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ. **2** ಹೊಲಗದ್ದೆಗಳನ್ನು ದುರಾಶೆಯಿಂದ ಅಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ. **3** ಅದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ

ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ. **4** ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ” ಎಂದು ಶೋಕನೀತವಾಗಿ ಹಾಡುವರು. **5** ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ. **6** ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ. **7** ಯಾಕೋಬ ವಂಶವೇ, “ಯೆಹೋವನ ಅತ್ಯವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಗಳಿಗೆ ಹಿತಕರವಷ್ಟೇ. **8** ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೆಲ್ಲದ್ದೇ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ. **9** ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಅಶೀರ್ವಾದದ ಹಕ್ಕನ್ನು ಇನ್ನೊಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ. **10** ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು ವಿವರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ. **11** ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು. **12** ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು. **13** ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

3 ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ? **2** ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲ್ಲಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ. **3** ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲ್ಲಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ. **4** ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.” **5** ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ, **6** “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ಯಲಾಗುವುದು. **7** ದಿವ್ಯದರ್ಶಿಗಳು ಅಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟಿಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ. **8** ನಾನಾದರೋ ಯೆಹೋವನ

ಅತ್ಯ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ಯೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ. 9 ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಿಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ, 10 ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ. 11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಕಣಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ. 12 ಹೀಗಿರಲು ನಿಮ್ಮ ದೇಶದಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುಬಿಲ್ಲುಗಳಾಗುವುದು. ಯೆಹೋವನ ಅಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

4 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. 2 ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಬರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು. 3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. 4 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧಿಪತಿಯಾದ ಯೆಹೋವನೇ ಇದನ್ನು ನುಡಿದಿದ್ದಾನೆ. 5 ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು. 6 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು. 7 ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು. 8 ಕುರಿಮಂದಿಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯಮತಿಯು ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು. 9 ನೀನಿಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದೇಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಅಲೋಚನಾಕರ್ತನು ನಾಶವಾದನೋ? 10 ಚೀಯೋನ್ ಯಮತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನಿಗೆ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು. 11 ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶವನ್ನು ಕಣ್ಣು ತುಂಬಾ ನೋಡೋಣ’ ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ. 12 ಆಹಾ, ಅವು ಯೆಹೋವನ ಅಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವಿಲುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲ. 13 ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ

ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಅಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.

5 ಚೀಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯು ಕನ್ನೆಗೆ ಕೋಲಿನಿಂದ ಹೊಡೆಯುವರು. 2 ಎಫ್ರಾತದ ಬೇತ್ಸೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. 3 ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು 4 ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು. 5 ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಬ ಪುರುಷಶೈಕ್ಷರನ್ನು ನೇಮಿಸುವೆವು. 6 ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ಮೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು. 7 ಯೆಹೋವನ ವರವಾದ ಇಬ್ಲಿನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು. 8 ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು. 9 ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ. 10 ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುಡುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು. 11 ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕಡೆಬಿಡುವೆನು. 12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ. 13 ನಿನ್ನ ಮೂರ್ತಿಗಳನ್ನು, ಕಲ್ಪಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ. 14 ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತಿಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು. 15 ಅವಿದೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುದ್ದು ತೀರಿಸುವೆನು.”

6 ಯೆಹೋವನು ಹೇಳುವುದನ್ನು ಕೇಳಿರಿ, “ನೀನಿದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಲಿ 2 ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲನೊಂದಿಗೆ ವಿವಾದಿಸುತ್ತಾನೆ.” 3 “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು. 4 ನಾನು ನಿನ್ನನ್ನು ಏಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಅರೋನನನ್ನೂ ಮತ್ತು ಮಿಯಾಳಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು. 5 ನನ್ನ

ಜನರೇ, ಮೋವಾದನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆರೋರನ ಮಗನಾದ ಬಿಹಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟಿಮನಸ್ಸು ಬಿಟ್ಟುಂದಿನಿಂದ ಗಿಲ್ಲಾಳನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ. 6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನುರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ? 7 ಸಾವಿರಾರು ಟಿಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರಮಾಣಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ? 8 ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾರಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಅನಿಗ್ರಹವಾಗಿರುವುದು, ನಿನ್ನ ದೇವರಿಗೆ ನನ್ನವನಾಗಿ ನಡೆದುಕೊಳ್ಳುವುದು ಇತ್ಯಾದಿ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು? 9 ಯೆಹೋವನ ನಾಮದಲ್ಲಿ ಭಯಭಕ್ತಿಯುಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ವ್ಯಚ್ಛರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ವ್ಯಚ್ಛರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ. 10 ದುಷ್ಕನ ಮನೆಯಲ್ಲಿ ದುಷ್ಕತನದಿಂದ ಗಳಿಸಿದ ನಿಧಿ ಮತ್ತು ಅಸಹಕರವಾದ ಕಿರಿಯುಳತೆ ಇವು ಇನ್ನೂ ಸಿಕ್ಕುತ್ತವೆಯೋ? 11 ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಬಜ್ಜಿನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ? 12 ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ. 13 ಅದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. 14 ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. 15 ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಬಿಚ್ಚಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರದವನ್ನು ಕರಿದುಕೊಳ್ಳುವಿರಿ. 16 ಒಮ್ಮೆ ರಾಜನ ನಿಯಮಗಳೂ ಮತ್ತೆ ಆಹಾರವನು ಮನಕನದ ಕುಳಿ ಅಚಾರಗಳಿಗೂ ನಿನ್ನಲ್ಲಿ ತಲ್ಲಣಿಸಿತು. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಅದಕಾರಣ ನಾನು ನಿನ್ನನ್ನು ಬೆರೆಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

7 ಆಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ಯುವ
ದ್ರಾಕ್ಷಿಯ ಹಕ್ಕಲನ್ನು ಅಯ್ಯ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ
ಗೊಂಬೆಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು
ಸಿಕ್ಕದು. 2 ಸದ್ವತ್ಸರು ದೇವರೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ
ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬನನ್ನೊಬ್ಬರು
ಬಲೆಯೊಡ್ಡಿ ಬೆಟೆಯಾಡುತ್ತಾರೆ. 3 ಎರಡು ಕೈಗಳನ್ನು ಹಾಕಿ ಕಟ್ಟಿ ಕೆಲಸವನ್ನು
ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು
ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ.
ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ. 4 ಅವರಲ್ಲಿ ಉತ್ತಮನೂ ಮುಳ್ಳಿನ
ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ
ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ
ಜನರಿಗೆ ಭ್ರಾಂತಿ ಹಿಡಿಯುವುದು. 5 ಮಿತ್ರನನ್ನು ನಂಬಬೇಡ, ಆಪ್ತನಲ್ಲಿ
ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒಗಗುವವಳಿಗೆ ನಿನ್ನ ರಹಸ್ಯ
ತಿಳಿಸಬೇಡ ಭದ್ರವಾಗಿಟ್ಟುಕೊ. 6 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ.
ಮಗಳ ತಾಯಿಗೆ ಎದುರೇಳುತ್ತಾಳೆ. ಸೊಸೆಯ ಅತ್ತೆಯನ್ನು ವಿರೋಧಿಸುತ್ತಾಳೆ.
ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. 7

ನಹೂ

1 ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಯೋವ್ ಊರಿನ ನಹೂವು ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ. 2 ಯೆಹೋವನು ಸ್ಫುಗಿರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತಿರಿಸುವವನು; ಹೌದು ಯೆಹೋವನು ಮುಯ್ಯಿತಿರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತಿರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ. 3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಘಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು. 4 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲ ನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೇಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ. 5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ. 6 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯು ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕಡೆವಲ್ಪಟ್ಟಿವೆ. 7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದರ್ಶನವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು. 8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು. 9 ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯ್ಯತೆಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು. 10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳ್ಳುಗೊಳಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು. 11 ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಅಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಬಿದ್ದಾನೆ. 12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚನನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು. 13 ಅವನು ಹೇರಿದ ನೋವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.” 14 ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ. 15 ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

2 ನಿನವೆಯೇ, ನಿನ್ನನ್ನು ಚರಿದಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ. 2 ಅಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೊಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ. 3 ಶತ್ರುವಿನ ಶೂರರ ಗುರಾಣಿಯ ರಕ್ತವಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ

ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಧಳಧಳಿಸುತ್ತದೆ. 4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ. 5 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಧರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ. 6 ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಗೋಡೆ ಕುಸಿದುಬಿದ್ದಿದೆ. 7 ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯು ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ. 8 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟಿ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಅಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು. 9 ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳಿ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ. 10 ನಿನವೆಯು ಬರಿದಾಗಿದೆ, ಬಟ್ಟೆಬರಿದಾಗಿ ಬೀಳಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ. 11 ಮೈಗುರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೇ? 12 ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು. 13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಕ್ಕಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”

3 ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ. 2 ಅಹಾ! ಚಾಟಿಯ ಚಟಿಚಟಿ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ, 3 ರಾಹುತರ ರಭಸ, ಧಳಧಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ. 4 ಅತಿಮಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾಮಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾಮಾಟಿಕೆಯು ನಿಮಿತ್ತ ಇದೆಲ್ಲಾ ಆಗುವುದು. 5 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣು ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು. 6 ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ ಮಾಡುವಂತೆ ಮಾಡುವೆನು. 7 ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು. 8 ನೀನು ನೋ ಆಮೋನೆ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತುಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ. 9 ಕೂಷ್ ಮತ್ತು ಏಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಬರೂ ಅದಕ್ಕೆ ಸಹಾಯಕರು. 10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೊಲ್ಲರನ್ನು

ಸಂಕೋಲೆಗಳಿಂದ ಬಂಧಿಸಿದರು. 11 ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಅಶ್ರಯವನ್ನು ಹುಡುಕುವಿ. 12 ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು. 13 ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ. 14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ. 15 ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ, 16 ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ. 17 ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ. 18 ಅಶೂರರ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ರೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ. 19 ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.

ಹಬ

1 ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ. 2 ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವೆ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವೆ. 3 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಲೆವಾಗುತ್ತಿದ್ದ ವ್ಯಾಜ್ಯವೇಳುತ್ತಿದೆ. 4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಶವಾಗಿಯೇ ಇರುತ್ತದೆ. 5 ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ. 6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ತೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮ ದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು. 7 ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು. 8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. 9 ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನಾಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು. 10 ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸಕ್ಕೆ ಗುರಿಯಾಗುವರು. ಒಂದೊಂದು ಕೋಟಿಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. 11 ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಕಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು. 12 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ಥಾಯೀ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. 13 ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯವನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೆ? 14 ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಅಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ? 15 ನಲಿರಾಡುತ್ತಾ ಶತ್ರುಗಳು ನಮ್ಮನ್ನು ಗಾಳಿಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? 16 ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಪಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಕಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ. 17 ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

2 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು. 2 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಹು;

ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತಿದು! 3 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂಶವು ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೊಡುವುದು. 4 ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. 5 ಅಲ್ಲದೆ ಮಧ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಕದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೇರಿಪಿಸಿ ಮೃತ್ಯುವಿನಂತೆ ಅತ್ಯುಪ್ಪನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. (Sheol h7585) 6 “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನಿಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’ 7 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು. 8 ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು. 9 ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ; 10 ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ. 11 ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಬಾವಣಿಯ ತೊಲೆಗಳು ಸಹ ಅದಕ್ಕೆ ಮಾದರ್ಶ ಕೊಡುತ್ತವೆ.’ 12 ‘ಅಯ್ಯೋ, ಪಟ್ಟಣವನ್ನು ನರಹತ್ತಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ! 13 ಜನರು ದುಡಿದಿದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟಿ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದಲ್ಲ, ಸೇನಾಧೀಶ್ವರನ ಚಿತ್ತವಷ್ಟೇ. 14 ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನು ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’ 15 ‘ನಿನ್ನ ರೋಷವನ್ನು ಪಾನಕಕ್ಕೆ ಪಾನಕ ನೀ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ! 16 ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ಗನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು. 17 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು. 18 ವಿಗ್ರಹ ಕೆತ್ತುವವನ ವಿಗ್ರಹವಾಗಿಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’ 19 ‘ಮರದ ವಿಗ್ರಹಗಳಿಗೆ ಎಚ್ಚತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸಿತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ. 20 ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಪೌನವಾಗಿರಲಿ.”

3 ಶಿಗ್ಗೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. 2 ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ರಕ್ಕೆ ತಂದುಕೋ. 3 ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; (ಸೆಲಾ) ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ; 4 ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ. 5 ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ. 6 ಆತನು ನಿಂತುಕೊಳ್ಳಲು ಭೂಮಿಯು ಅಳಿದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು. 7 ಇಗೋ, ಕೂಪಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ. 8 ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಅಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು! 9 ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. (ಸೆಲಾ) 10 ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರಪಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಅರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ. 11 ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ. 12 ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ. 13 ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ಚುಷ್ಕರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. (ಸೆಲಾ) 14 ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ 15 ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ. 16 ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು. 17 ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಅಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, 18 ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಅನಂದಿಸುವೆನು. 19 ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಚಿಫ

1 ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲನ ಮೊಮ್ಮಗನೂ, ಹಿಜ್ಜಿಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ನನಿಗೆ ಯೆಹೋವನು ದಯಪಾಲಿಸಿದ ವಾಕ್ಯ. **2** ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಆಳಿಸಿಬಿಡುವೆನು. **3** ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ. **4** “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯಿತ್ತೆ, ಈ ಸ್ಥಳದಿಂದ ಬಾಳಿನ ಪೂಜೆಯನ್ನು ನಿಶ್ಚೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು, **5** ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಲಾಮನ ಮೇಲೆ ಅಣಿಯಿಡುವವರನ್ನೂ, **6** ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.” **7** ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ. **8** “ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತುದಾರಿಗಳೆಲ್ಲರನ್ನೂ ದಂಡಿಸುವೆನು. **9** ಹೊಸಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು. **10** ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಏರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ. **11** ಯೆರೂಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಕಾರರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. **12** ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಧ್ಯಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು. **13** ಅವರ ಅಸ್ತಿಯು ಸೂರಿಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು. **14** ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ! **15** ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲೆನ ಮೊಬ್ಬಿನ ದಿನ, ಕಾರ್ಮುಗಲ ಕಗ್ಗತ್ತಲ ದಿನ! **16** ಕೋಟಿಗಳನ್ನೂ ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಅರ್ಭಟಿಸಿ ಕೊಂಬೂರುವ ದಿನ. **17** ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು! **18** ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

2 ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ. **2** ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ. **3** ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ಮತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. **4** ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಟೆಲೋನ್ ಹಾಳಾಗುವುದು, ಅಷ್ಟೋರ್ಡ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ಶೋನ್ ನಗರ ನಿರ್ಮೂಲವಾಗುವುದು. **5** ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವನು. **6** ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು. **7** ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಟೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನ ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. **8** ಮೋವಾಬ್ದರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇಲೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ. **9** ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಹಿ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ಥ್ಯವಾಗುವವು.” **10** ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು! **11** ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳಾದರೂ ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು. **12** ಹೊಸದಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ. **13** ಯೆಹೋವನು ಉತ್ತರಕ್ಕೆ ಕೈಚಾಚಿ ಅಶೂಭರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು. **14** ಜನಾಂಗಗಳ ಪಶುಗಳೆಲ್ಲಾ ಮಂದಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು. **15** ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನೂ ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

3 ಅಯ್ಯೋ, ಅವಿಧೇಯತೆ ಮಲಿನವೂ ಅದ ಬ್ಯಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ! **2** ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ. **3** ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು

ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕೂರರು. 4 ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ. 5 ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ. 6 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟಿ ಕೊತ್ರಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ. 7 ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು. 8 ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಣಿಗೆ ತುತ್ತಾಗುವುದಷ್ಟೇ. 9 “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಮಾಡುವೆನು. 10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. 11 “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. 12 ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು, 13 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.” 14 ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! 15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. 16 ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ; 17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು. 18 ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು. 19 ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು. 20 ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.

ಹಗ್ಗ

1 ಅರಸನಾದ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ಲಿಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಜಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.

2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರೆಲ್ಲಾ.

3 ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು, **4** “ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗಳೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮಯವು ತಕ್ಕದ್ದೋ?”

5 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. **6** ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬಿಚ್ಚಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. **8** ಮಲೆನಾಡಿಗೆ ಹೋಗಿ ಮದುವೆನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.

9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”

10 ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ; **11** ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳೆಲ್ಲಾ ಕ್ಷಾಮವನ್ನು ತಂದಿದ್ದೇನೆ.

12 ಆಗ ಶೆಯಲ್ಲಿಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಜಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನ ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

13 ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”

14 ಕೂಡಲೇ ಶೆಯಲ್ಲಿಯೇಲನ ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಜಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು, **15** ಅವರು ಅರಸನಾದ ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಹಾಕಿದರು.

2 ದಾರ್ಯಾವೇಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು, **2** “ಶೆಯಲ್ಲಿಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಜಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ, **3** ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ

ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?” **4** ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲೇ ಈಗ ಧೈರ್ಯವಾಗಿರು; ಯೆಹೋಜಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.

5 ‘ನೀವು ಏಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’

6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು; **7** ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

8 ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. **9** ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. **10** ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.

11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಯಾಜಕರ ಹತ್ತಿರ ಹೋಗಿ, **12** ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿದಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.

13 ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.

14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗಿಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಕಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿರಬೇಕು ಕಾಣುತ್ತಿದ್ದೆ.

15 “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; **16** ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು. **17** ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಅನೇಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.

18 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. **19** ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ, ಇದೇ ದಿನ ಮೊದಲುಗೊಂಡು ನಿಮ್ಮನ್ನು ಅತೀವದೊಸುವೆನು.”

20 ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ, **21** “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ, **22** ರಾಜ್ಯಗಳ ಸಿಂಹಾಸನವನ್ನು ಕೆಡೆವೆ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ

ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.” 23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಜೆಕ

1 ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಕನ ಮಗನೂ ಅದ ಜೆಕರ್ಯನಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು. **2** ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ. **3** ಅದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. **4** ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಟತ್ವಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ. **5** “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ? **6** ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಅಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಿಟ್ಟು ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಟತ್ವಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲ’” ಅಂದುಕೊಂಡರು. **7** ದಾರ್ಯಾವೇಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಕನ ಮಗನಾದ ಜೆಕರ್ಯನಂಬ ಪ್ರವಾದಿಗೆ ಕೇಳಿಬಂತು, **8** “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವಸ್ತುಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು. **9** ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು. **10** ಕೂಡಲೆ ಸುಗಂಧವಸ್ತುಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು. **11** ಆಗ ಅವರು ಸುಗಂಧವಸ್ತುಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು. **12** ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸಿದೆ ಇರುವಿ” ಎಂದು ಬಿನ್ನವಿಸಲು, **13** ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು. **14** ಆಗ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ. **15** ನಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗೆಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.” **16** ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಅಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. **17** ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು

ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಅರಿಸಿಕೊಳ್ಳುವನು.” **18** ನಾನು ಕಣ್ಣಿತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು. **19** ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು. **20** ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು. **21** ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸುವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

2 ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು. **2** ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಆಗಲ, ಉದ್ದ ಎಷ್ಟಿರಬೇಕೆಂದು ಅಳಿದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು. **3** ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರುವ ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು, **4** “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. **5** ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು” ಎಂಬುದು ಯೆಹೋವನ ನುಡಿ. **6** ಎಲ್ಲೆ, ಎಲ್ಲೆ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ವಿಧ ನಗರಗಳಂತೆ ನಿಮ್ಮನ್ನು ಚದುರಿಸಿದ್ದನಲ್ಲ; ಇದು ಯೆಹೋವನ ನುಡಿ. **7** ಎಲ್ಲೆ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ. **8** ನಿಮ್ಮನ್ನು ತಾಕುವವನು ನನ್ನ ಕಣ್ಣುಗಡ್ಡೆಯನ್ನು ತಾಕುವವನಾಗಿದ್ದಾನೆ. ಅದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ, **9** “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು. **10** ಯೆಹೋವನು ಇಂತೆನ್ನುತ್ತಾನೆ, “ಚೀಯೋನ ನಗರಿಯೇ, ಲುಲ್ಲಾಸಗೊಳ್ಳು, ಹರ್ಷದ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. **11** ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು. **12** ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಅರಿಸಿಕೊಳ್ಳುವನು. **13** ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

3 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು. **2** ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಅರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲ?” ಎಂದು ಹೇಳಿದನು. **3** ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು, **4** ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು

ತೊಡಿಸುವೆನು” ಎಂದು ಹೇಳಿದನು. 5 “ಇವನ ತಲೆಗೆ ಶುಭವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು. 6 ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು. 7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಅಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು. 8 ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬುದಕ್ಕೆ ಇವರೇ ಮುಂಗಾರುತು. 9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕತ್ತನ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’ 10 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಈ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.”

4 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರಾಹತದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು, 2 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ದಡ ಎಣ್ಣೆಯ ಪಾತ್ರೆಯಿದೆ; 3 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇವೆ” ಎಂದು ಹೇಳಿದೆನು. 4 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ 5 ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮೀ” ಎಂದು ಅರಿಕೆ ಮಾಡಿದೆನು. 6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬಾಬೆಲನಿಗೆ ದಯಪಾಲಿಸಿದ್ದಾನೆ. 7 ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬಾಬೆಲನ ಮುಂದೆ ನೆಲಸುವವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು. 8 ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ, 9 “ಜೆರುಬಾಬೆಲನ ಕೈಗಳು ಈ ಅಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು. 10 ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಲಾ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು? 11 ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು. 12 ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ, ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಯಾಯುರ್ಗತಿಗಳು ಏನು? ಎಂದು ಕೇಳಿದೆ. 13 ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ. 14 ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ

ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು. 5 ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು. 2 ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು. 3 ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು. 4 ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರನ್ನು ಸುಳ್ಳು ಸಾಕ್ಷಿಗಳು ವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು. 5 ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು. 6 ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳಿಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯೂ ಜನರ ಅಧರ್ಮವು” ಎಂದನು. 7 ಇಗೋ, ತಟ್ಟಿಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಬೃಹದ್ದಿ ಅದರಲ್ಲಿ ಕುಳಿತುಕೊಂಡಿತ್ತು. 8 ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಕೃತ್ಯವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು. 9 ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು. 10 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು. 11 ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು. 6 ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಆ ಬೆಟ್ಟಗಳು ತಾಮ್ರದವುಗಳಾಗಿದ್ದವು. 2 ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು; 3 ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು. 4 ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು. 5 ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದ ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟೆನು. 6 ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಕ್ಕಕ್ಕೆ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು. 7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರಿತವಾಗಿ; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು. 8 ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು. 9 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 10 ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ಯಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ನನ ಮಗನಾದ ಯೋಷಿಯನ ಮನೆಗೆ ಹೋಗಿ, 11 ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ

ಯೆಹೋಜಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು, 12 ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಅಲಯವನ್ನು ಕಟ್ಟಿಸುವನು. 13 ಹೌದು, ಅವನೇ ಯೆಹೋವನ ಅಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಅಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮೃದ್ಧಿ ಸಮಾಧಾನದಿಂದ ಇರುವರು. 14 “ಅ ಕಿರೀಟವು ಹೇಲೆವ್, ತೋಬೀಯ, ಯಿದಾಯ, ಚಿಪ್ಪನ್ನು ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಅಲಯದಲ್ಲಿ ಇಡಲಾಗಿರಲಿ. 15 ದೂರದಲ್ಲಿರುವವರು ಬಂದು ಯೆಹೋವನ ಅಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.”

7 ಅರಸನಾದ ದಾರ್ಯಾವೇಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು. 2 ಅಷ್ಟರೊಳಗೆ ಬೇತೇಲಿನವರು ಸರೇಜರನನ್ನೂ ರೆಗೇಮ್ ಮೇಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು. 3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಅಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣಿಕೊಟ್ಟು ಕಳುಹಿಸಿದ್ದೇವು. 4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. 5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಷ್ಟು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ? 6 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಿಲ್ಲವೇ. 7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?” 8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ, 9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಕೆಯಿಂದ ನ್ಯಾಯತೀರಿಸಿರಿ, 10 ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’ 11 “ನಿಮ್ಮ ಪೂರ್ವಕರಾದರೋ ಗಮನಿಸದೆ ಹೆಗಲುಕೊಡದೆ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು. 12 ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು. 13 “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದಾಗ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ. 14 ಅವರು ನೋಡದೆ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಏರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.”

8 ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. 2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.” 3 ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.” 4 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುಡುಕ ಮತ್ತು ಮುಡುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುಡುಕನ ಕೈಯಲ್ಲಿ ಊರುಗೋಲಿರುವುದು. 5 ಆ ಪಟ್ಟಣದ ಚೌಕಗಳಲ್ಲಿ ಅಟಿಮಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.” 6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದದ್ದೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ. 7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, 8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ವರ್ತಮಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.” 9 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! 10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿನಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೇಸಿಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು. 11 ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 12 “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. 13 ಯೆಹೂದರ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಅಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!” 14 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಕರು ನನಗೆ ಸಿಟ್ಟಿದ್ದುನಿಡಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಿಸಿದಂತೆ 15 ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದರ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ. 16 “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಕೆಗಳಲ್ಲಿ ಸತ್ಯವನ್ನೂ ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; 17 ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.” 18 “ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. 19 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದರ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.” 20 ಸೇನಾಧೀಶ್ವರನಾದ

ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; 21 ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ” ಎಂದು ಹೇಳುವರು. 22 ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” 23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೇರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

9 ಯೆಹೋವನು ನುಡಿದ ದೈವೋಕ್ತಿಯು ಹದ್ದಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, 2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀರೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. 3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ. 4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು. 5 ಅಷ್ಟೇಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗಿಟ್ಟು ಬಹು ವೃಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಟೇಲೋನು ನಿರ್ಜನವಾಗುವುದು; 6 ಅಷ್ಟೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವನು. 7 ಅವರು ಸಮಿಯದ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯವದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದರಲ್ಲಿ ಕುಲಪಾಲಕನೆಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. 8 ಯಾರೂ ಹಾದುಹೋಗದಂತೆ ನನ್ನ ಅಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. 9 ಚೀರೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷದ್ದನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. 10 ನಾನು ಎಫ್ರಾಯೇಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಚೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು. 11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾಯೊಳಗಿಂದ ಬರಮಾಡುವೆನು. 12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡುಹೂ ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ. 13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೇಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀರೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎದ್ದಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. 14 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಲಿನಂತೆ ಹಾರುವುದು;

ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು. 15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಚೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋರುಣಿಗಳಂತೆಯೂ, ಯಜ್ಜವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು. 16 ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಧಳಧಳಿಸುವರು. 17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

10 ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ. 2 ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವೃಥಾ. ಅದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ. 3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ರವನ್ನಾಗಿ ಮಾಡಿಕೊಳ್ಳುವನು. 4 ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು. 5 ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. 6 ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳೆಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನೆಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು. 7 ಎಫ್ರಾಯೇಮ್ನು ಶೂರರೆಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು. 8 ನಾನು ಅವರನ್ನು ಸಿಕ್ಕುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೇನೆಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. 9 ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು. 10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಲಾಡ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು. 11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು. 12 ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.

11 ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ! 2 ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ. 3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಕಾಗಿದೆ.

ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೋಧನಿನ ದಟ್ಟ ಅಡವಿಯು ಹಾಳಾಗಿದೆ. 4 ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು, “ಕೊಯ್ಯುರಿಗಳ ಮಂದೆಯನ್ನು ಕಾಯಿ; 5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ಯರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.” 6 ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನ ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.” 7 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಯುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಷ್ಣ” ಎಂತಲೂ ಇನ್ನೊಂದಕ್ಕೆ “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು. 8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು. 9 ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.” 10 ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಷ್ಣ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿಮಹೋಯಿತು; 11 ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು. 12 ಅನಂತರ ನಾನು ನಿಮಗೆ, “ಸರಿಯಾಗಿ ತೊರಿದರೆ ನನಗೆ ಸಂಬಳವನ್ನು ಕೊಡಲಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. 13 ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೇಕೆಲೆ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಅಲಯದ ಡಬ್ಬಿಗೆ ಹಾಕಿದೆನು. 14 ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು. 15 ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು. 16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಅಣವಾದವುಗಳನ್ನು ಗುಣಪಡಿಸನು, ನೆಟ್ಟಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು. 17 ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೊರಾ ಮೊಬ್ಬಾಗುವುದು.”

12 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ, ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ, 2 “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಒಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು. 3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿರುವವವು.” 4 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುರುಬರನ್ನು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಿಗತ್ತಿಸಿ ಜನಾಂಗಗಳ

ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. 5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು. 6 “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ನಿಪ್ರಿಕೆಯನ್ನಾಗಿಯೂ, ಸಿಪ್ಪಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು; 7 ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು; 8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಟುಂಬ ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು. 9 ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.” 10 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇದಿರವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು. 11 ಮೆಗಿದ್ದೋವಿನ ತಗ್ಗಿನೊಳಗೆ ಹದದ ರಿಮೋನಿನಲ್ಲಿ ಗೋಳಾಡುವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಡುವಾಗುವುದು. 12 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; 13 ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಷಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ, 14 ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.

13 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು. 2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. 3 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. 4 “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; 5 ಒಬ್ಬನು, ‘ನಾನು ಪ್ರವಾದಿಯಲ್ಲ, ಹೊದದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು, 6 ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು. 7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿದ್ವಂಸ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. 8 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ

ಉಳಿಯುವರು” ಇದು ಯೆಹೋವನ ನುಡಿ. 9 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧ ಮಾಡುವೆನು; ಅವರು ನನ್ನ ಹೆಸರನ್ನೇ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”

14 ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರಿಯಾದ ನಿನ್ನ ಅಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು. 2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು. 3 ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು. 4 ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. 5 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚಲಿನವರೆಗೂ ಮುಚ್ಚಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮ್ಮೇಳನ ಬರುವನು. 6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ, 7 ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಅದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು. 8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು. 9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತವೆಂದೂ ಎಲ್ಲರಿಗೂ ತಿಳಿದಿರುವುದು. 10 ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಲೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು. 11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. 12 ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು. 13 ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು. 14 ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಅಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು. 15 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು. 16 ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೊಬ್ಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು. 17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ

ಯೆಹೋವನೊಬ್ಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ. 18 ಏಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.

19 ಏಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ. 20 ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಅಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು. 21 ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಅಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.

ಮಲಾ

1 ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದಿದ್ದೇವೋ. 2 ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲ. ಏನಾವನು ಯಾಕೋಬನ ಅಣ್ಣನಲ್ಲವೆ? 3 “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏನಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತೃರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುವುದೋ?” ಇದು ಯೆಹೋವನ ನುಡಿ. 4 ಹೀಗಿರಲು ಎದೋಮ್ಕರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಗಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು. 5 ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇಲೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ. 6 “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೆ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ. 7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ, “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ. 8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಪುತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾದಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, 9 “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 10 “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವೃಥಾಪಾಗಿ ಉರಿಸದಂತೆ ನಿಮ್ಮಲ್ಲಿದ್ದನ್ನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚಿಸು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 11 “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 12 ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ. 13 ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಕಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ. 14 “ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

2 ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ. 2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಅಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಅಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ. 3 ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣೆಯನ್ನು ಬರಹುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ. 4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 5 “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು. 6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಗುರವಿನಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು. 7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗೆ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ; 8 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಧರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪ್ರಕೃಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.” 10 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ? 11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ. 12 ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎದ್ದುಸುಪ್ಪುರಾಗಲಿ, ಉತ್ತರ ಕೊಡವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿಮೆಬಿಡುವನು. 13 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಳಿದಿಂದಲೂ, ಗೋಳಾಳಿದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನೂ ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು. 14 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯಾವನ ಪ್ರಾಯದ ಹೆಂಡತಿಗೂ ಅದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಜರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ. 15 ದೇವರು ನಿನ್ನ ಮಕ್ಕಳು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಅದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.” 16 ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪಶ್ಚಿತ್ತಾಗುವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ

ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದೋಹಮಾಡಬೇಡಿರಿ.” 17 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

3 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಅಲಯಕ್ಕೆ ಪಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಆಗಸನ ಸಾಬೂನಿಗೂ ಸಮಾನನಾಗಿದ್ದಾನೆ. 3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಭರ್ತೃಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು. 4 ಆಗ ಯೆಹೂದದ ಮಕ್ಕಳು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು. 5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 6 “ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಅದುದರಿಂದ ಯಾಕೋಬು ಸಂತತಿಯವರೇ ನೀವು ಆಳಿಯದೆ ಉಳಿದಿದ್ದೀರಿ.” 7 “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ. 8 “ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. 9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ. 10 ನನ್ನ ಅಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ. 11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 12 “ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 13 “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ? 14 ನೀವು “ದೇವರನ್ನು ಸೇವಿಸುವುದು ವೃಥಾ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಚಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು? 15 ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲ. 16 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು

ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. 17 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 18 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.

4 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು. 2 ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ. 3 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗುಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 4 “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. 5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲಿಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; 6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”



ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು.

ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಲೂಕ 23:34

ಮತ್ಸ್ಯ

1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ. **2** ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು. **3** ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಬ್ಲೋನನು. **4** ಹೆಬ್ಲೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು. **5** ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು. **6** ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೋಮೋನನು ಊರಿಯನ ಹೆಂಡತಿಯಲ್ಲಿ ಹುಟ್ಟಿದವನು. **7** ಸೊಲೋಮೋನನ ಮಗನು ರೆಹಬ್ಯಾಮನು. ರೆಹಬ್ಯಾಮನ ಮಗನು ಅಬಿಯನು. ಅಬಿಯನ ಮಗನು ಆಸನು. **8** ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಝಿಯನು. **9** ಉಝಿಯನ ಮಗನು ಯೋತಾಮನು. ಯೋತಾಮನ ಮಗನು ಅಹಾಜನನು. ಅಹಾಜನ ಮಗನು ಹಿಝಿಯನು. **10** ಹಿಝಿಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಅಮೋನನು. **11** ಅಮೋನನ ಮಗನು ಯೋಷಿಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷಿಯನಿಗೆ ಯೆಕೊನ್ನನು, ಅವನ ಅಣ್ಣತಮ್ಮಂದಿರು ಹುಟ್ಟಿದರು. **12** ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ನನು ಶೆಯಲಿಯೇಲನನ್ನು ಪಡೆದನು. ಶೆಯಲಿಯೇಲನ ಮಗನು ಜೆರುಬಾಬೆಲನು **13** ಜೆರುಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಾಕೀಮನು. ಎಲ್ಯಾಕೀಮನ ಮಗನು ಅಜೋರನು. **14** ಅಜೋರನ ಮಗನು ಸದೋಕನು. ಸದೋಕನ ಮಗನು ಅಬೀಮನು. ಅಬೀಮನ ಮಗನು ಎಲಿಹೂದನು. **15** ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. **16** ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. **17** ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು. **18** ಯೇಸು ಕ್ರಿಸ್ತನ ಜನನವು ಹೇಗಾಯಿತೆಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. **19** ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿಯಬಿಡಬೇಕೆಂದು ಅಲೋಚಿಸಿದ್ದನು. **20** ಅವನು ಇದನ್ನು ಕುರಿತು ಅಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. **21** ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. **22** ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲ ನಡೆಯಿತು; ಆ ಮಾತು ಏನೆಂದರೆ, **23** “ಇಗೋ, ಒಬ್ಬ ಕನ್ಯೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” **24** ಆಗ ಯೋಸೇಫನು ಎಚ್ಚತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು

ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. **25** ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.

2 ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇಳ್ತೆಹೇವ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, **2** “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. **3** ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. **4** ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. **5** ಅವರು ಅವನಿಗೆ, “ಯೂದಾಯದ ಬೇಳ್ತೆಹೇಮಿನಲ್ಲಿಯೇ; ಏಕೆಂದರೆ, **6** “ಯೆಹೂದ ಸೀಮೆಯ ಬೇಳ್ತೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತಕ್ಕೂ ಸಣ್ಣದಲ್ಲ, ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.” ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟ್ಟಿದೆ” ಎಂದು ಹೇಳಿದರು. **7** ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು, **8** “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಗಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇಳ್ತೆಹೇಮಿಗೆ ಕಳುಹಿಸಿಕೊಟ್ಟನು. **9** ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ಲಿಲ್ಲವ ತನಕ ಅವರ ಮುಂದಾಗಿ ಹೋಗುತ್ತಿತ್ತು. **10** ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. **11** ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. **12** ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು. **13** ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಏಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. **14** ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಏಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. **15** ಹೀಗೆ, “ನನ್ನ ಮಗನನ್ನು ಏಗುಪ್ತದೇಶದೊಳಗಿಂದ ಕರೆದೇನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. **16** ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇಳ್ತೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. **17** ಯೆರೂಸಲೇಮಿನಿಂದ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, **18** “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೋಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. **19** ಹೆರೋದನು ತೀರಿಹೋದ ಮೇಲೆ ಏಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, **20** “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್

ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. 21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. 22 ಆದರೆ ಅರ್ಪೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಅಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. 23 ಅಲ್ಲಿರುವ ನಜರೆತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೆತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

3 ಆ ದಿನಗಳಲ್ಲಿ ಸ್ಥಾನಿಕನಾದ ಯೋಹಾನನೆಂಬವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ, 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.” 3 “ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾಗವನ್ನು ಸರಾಗ ಮಾಡಿರಿ” ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ. 4 ಯೋಹಾನನ ಉಡುಪು ಒಂಟಿಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು. 5 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, 6 ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. 7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲ್ಲೆ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ. 9 ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮಳಿಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಯಾಣದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ. 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. 11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. 12 ಹೊಟ್ಟೆನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯೂ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟೆನ್ನು ಅರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು. 13 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. 14 ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ, 15 ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೊ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. 16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. 17 ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

4 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. 2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು. 3 ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಯಾಣಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು, 4 ಯೇಸು, “ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು” ಎಂದು ಬರೆದಿದೆ” ಅಂದನು. 5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ 6 ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು” ಎಂಬುದಾಗಿ ಬರೆದಿದೆಯಲ್ಲ” ಎಂದು ಹೇಳಿದನು. 7 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು. 8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ, 9 ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು. 10 ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲ” ಎಂದು ಹೇಳಿದನು. 11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. 12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು. 13 ಬಳಿಕ ನಜರೆತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನಾಯಿಮ್‌ನಲ್ಲಿ ವಾಸಿಸತೊಡಗಿದನು. 14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ, 15 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ, 16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. 17 ಅಂದಿನಿಂದ ಯೇಸು, “ಪಶ್ಚಾತ್ತಾಪಪಡರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು. 18 ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ಸರಾಗಿದ್ದರು. 19 ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ಸರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ, 20 ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 21 ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನೊಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು. 22 ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. 24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ಸುರಾದವರನ್ನು ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರೆತಂದರು; ಆತನು ಅವರನ್ನು ಸ್ವಸ್ಥಮಾಡಿದನು. 25 ಗಲಿಲಾಯ,

ದಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೆರೂಸಲೇಮ್ ಹೊಳೆಯ ಆಚೆ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

5 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೆ ಬಿಟ್ಟು ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. **2** ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, **3** “ಆತ್ಮದತ್ತ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. **4** ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. **5** ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. **6** ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. **7** ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. **8** ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. **9** ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. **10** ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾದವರು ಧನ್ಯರು; ಪರಲೋಕ ರಾಜ್ಯವು ಅವರದು. **11** “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. **12** ಸಂತೋಷಪಡಿದಿರಿ, ಉಲ್ಲಾಸಪಡಿದಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲ. **13** “ನೀವು ಭೂಮಿಗೆ ಲಾಭಗಿದ್ದೀರಿ. ಲುಪ್ತ ಸಮಗಾದರೆ ಅದಕ್ಕೆ ಬೇರೆ ಯಾವುದರಿಂದ ಲಾಭವು ರಜಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ಯಾವ ಕೆಲಸಕ್ಕೂ ಬರುವುದಿಲ್ಲ. **14** ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. **15** ಮತ್ತು ಯಾರೂ ನಿರಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. **16** ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. **17** “ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಪಿರಬೇಡಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. **18** ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಆಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. **19** ಅದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನಿಸಿಕೊಳ್ಳುವನು; ಅದರ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು. **20** ನಿಮ್ಮ ನೀತಿಯು ಶಾಸ್ತಿಗಳ ಮತ್ತು ಫರಿಶಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. **21** “ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು” ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. **22** ಆದರೆ ನಾನು ನಿಮಗೆ ಹೇಳುವುದೇನೆಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, “ಎಲೈ ಮೂರ್ಖನೇ” ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; “ಎಲೈ ನೀಚನೇ” ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. (Geenna g1067) **23** ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, **24** ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ

ಬಂದು ನಿನ್ನ ಕಾಣಿಕೆಯನ್ನು ಕೊಡು. **25** “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದನೆಯನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. **26** ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನೂ ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ. **27** ““ವೃಥಾಚಾರ ಮಾಡಬಾರದೆಂದು” ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. **28** ಆದರೆ ನಾನು ನಿಮಗೆ ಹೇಳುವುದೇನೆಂದರೆ, ಪರಸ್ಪರಿಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವೃಥಾಚಾರ ಮಾಡಿದವನಾಗಿದ್ದಾನೆ. **29** ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067) **30** ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067) **31** ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. **32** ಆದರೆ ನಾನು ನಿಮಗೆ ಹೇಳುವುದೇನೆಂದರೆ, ವೃಥಾಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವೃಥಾಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವೃಥಾಚಾರಮಾಡುವವನಾಗಿದ್ದಾನೆ. **33** “ಮತ್ತು ನೀನು ಸುಳ್ಳಾಗಿಯೆಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಡದಲ್ಲಿ” ಹೇಳಿದೆ ಎಂದು ಕೇಳಿದ್ದೀರಷ್ಟೆ. **34** ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು. **35** ಭೂಮಿಯ ಮೇಲೆ ಆಣೆ ಇಡಬೇಡಿರಿ ಅದು ಆತನ ಪಾದಪೀಠ. ಯೆರೂಸಲೇಮನ ಮೇಲೆ ಆಣೆ ಇಡಬೇಡಿರಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ. **36** ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡಿ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. **37** ಆದರೆ ನಿಮ್ಮ ಮಾತು “ಹೌದಾದರೆ ಹೌದು ಅಲ್ಲವಾದರೆ ಅಲ್ಲ” ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದಾಗಿದೆ. **38** “ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಕಲ್ಲನ್ನು ತೆಗೆಯುವ” ಎಂದು ಹೇಳಿರುವುದು ಕೇಳಿದ್ದೀರಷ್ಟೆ. **39** ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ವಿರೋಧಿಸಬೇಡಿ. ಒಬ್ಬನು ನಿನ್ನ ಬಲಗೈನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೈನ್ನೆಯನ್ನು ಸಹ ತಿರುಗಿಸು. **40** ನಿನ್ನ ಸಂಗಡ ವ್ಯಾಜವಾಡಿ ನಿನ್ನ ಒಳಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು. **41** ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು. **42** ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡಿ. **43** “ನೀನು ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು” ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. **44** ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. **45** ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. **46** ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. **47** ನಿಮ್ಮ ಸಹೋದರರಿಗೆ ಮಾತ್ರ ನೀವು ಮಯಾರ್ಥ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. **48** ಅದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

6 “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ. 2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟಿದ್ದು ಎಡಗೈಗೂ ತಿಳಿಯದಿರಲಿ. 4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 5 “ನೀವು ಪ್ರಾರ್ಥನೆಮಾಡುವಾಗ ಕಪಟಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 7 ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. 8 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಆಗುತ್ತವೆಂಬುದು ಆತನಿಗೆ ತಿಳಿದಿದೆ. 9 ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, 10 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. 11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. 12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು. 13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕಿನಿಂದ; ನಮ್ಮನ್ನು ತಪ್ಪು 14 ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. 15 ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. 16 “ಇದಲ್ಲದನೀವು ಉಪವಾಸಮಾಡುವಾಗ ಕಪಟಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು. 19 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20 ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ. 21 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದೆಷ್ಟೆ. 22 “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು. 23 ನಿನ್ನ ಕಣ್ಣು ಕೆಟ್ಟಿದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು! 24 “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ದೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಕಾರ

ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ. 25 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳೆಲುದ್ದ ಬೆಳೆಸಲು ನಿಮ್ಮಲ್ಲಿ ಯಾರಿದಾದೀತು? 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನಲೆಯುವುದಿಲ್ಲ; 29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! 31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. 32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಆಗುತ್ತವೆ ಎಂಬುದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. 33 ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

7 “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. 2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಆಳಿಯುವ ಅಳತೆಯಿಂದಲೇ ನಿಮಗೂ ಅಳಿಯುವರು. 3 “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸಿದರೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೆ? 4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೆ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. 5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. 6 “ಪವಿತ್ರವಾದುದನ್ನು ನಾಯುಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟುವು. 7 “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. 9 “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? 10 ಮೀನು ಕೇಳಿದರೆ ಹಾವನ್ನು ಕೊಡುವನೋ? 11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ? 12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತೆ ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. 13 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. 14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು

ಕಂಡುಹಿಡಿಯುವವರು ಸ್ವಲ್ಪ ಜನ. 15 “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುಕೊಳ್ಳುವ ತೋಳುಗಳೇ. 16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದಡ್ಡೂರಿಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? 17 ಹಾಗೆಯೇ ಒಳ್ಳೆಯಮರಗಳಲ್ಲೂ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; 18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. 19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. 20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ. 21 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. 22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದಿ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. 23 ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಕೃತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು. 24 “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. 25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. 26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರಯೋಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಸಮನಾಗಿರುವನು. 27 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿದ ಅಗಾಧವಾದುದು. 28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 29 ಏಕೆಂದರೆ ಆತನು ಅವರ ಶಾಸ್ತ್ರಗಳಂತೆ ಉಪದೇಶಿಸಿದ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

8 “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು. 2 ಆಗ ಒಬ್ಬ ಕುಪ್ಪರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುಧ್ಧಮಾಡಬಲ್ಲೆ” ಅಂದನು. 3 ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುಧ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುಧ್ಧನಾದನು. 4 ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು. 5 ಯೇಸು ಕಪೆರ್ನಾಯ್‌ನಿಂದ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, 6 “ಕರ್ತನೇ, ನನ್ನ ಅಕ್ಕ ಪಾತ್ರೆಯಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನೆಲಕುತ್ಸಿದಾನೆ” ಎಂದು ಹೇಳಿದನು. 7 ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, 8 ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 9 ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. 10 ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್‌

ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. 11 ಇದಲ್ಲದೆ ನಿಮಗೆ ಹೇಳುವುದೇನೆಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; 12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು. 13 ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಆದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು. 14 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಆತ್ಮ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು. 16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ಪಸ್ಥರಾದವರೆಲ್ಲರನ್ನು ವಾಸಿಮಾಡಿದನು. 17 ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು. 18 ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು. 19 ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, 20 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. 21 ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ, 22 ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ಯಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು. 23 ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 24 ಅವರು ಹೋಗುತ್ತಿರುವಾಗ ಸಮುದ್ರವು ಅಲೋಲಕಲ್ಲೋಲವಾಗಿ ದೋಣಿಯ ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿಧ್ರಿಸುತ್ತಿದ್ದನು. 25 ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. 26 ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುವುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಕಾಂತವಾಯಿತು. 27 ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲ” ಅಂದರು. 28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. 29 ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. 30 ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಕೂಡು ಮೇಯುತ್ತಿತ್ತು. 31 ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಡಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು. 32 ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು. 33 ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; 34 ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

9 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.

2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 3 ಅಲ್ಲಿದ್ದ ಶಾಸ್ತ್ರಗಳಲ್ಲಿ ಕೆಲವರು, “ಇವನು ದೇವರೂಪಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. 4 ಯೇಸು ಅವರ ಅಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತೀರಿ? 5 ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಅನ್ನುವುದೋ? 6 ಅಥವಾ ‘ಎದ್ದು ನಡೆ’ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು. 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. 8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. 9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟಿಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. 10 ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. 11 ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 12 ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. 13 ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

14 ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, 15 “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೊಸ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಜ್ಯ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ 16 ಆ ತ್ಯಾಜ್ಯ ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. 17 ಇದಲ್ಲದೆ ಹಳೆಯ ಬುದ್ದಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟಿರೆ ಬುದ್ದಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. 18 ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. 19 ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು. 20 ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, 21 “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. 22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. 23 ಯೇಸು ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, 24 “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ

ನಿಧಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. 25 ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು. 26 ಈ ಸುದ್ದಿ ಆ ದೇಶದೊಳಗಿಲ್ಲಾ ಹಬ್ಬಿತು. 27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. 28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು. 29 ಆಗ ಆತನು ಅವರ ಕಣ್ಣುಗಳನ್ನು ಮುಚ್ಚಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. 30 ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಅದೇಶಿಸಿದನು. 31 ಅದರ ಅವರು ಹೊರಟುಹೋಗಿ ಆ ದೇಶದೊಳಗಿಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು. 32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. 33 ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು. 34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು. 35 ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. 36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. 37 ಆತನು ತನ್ನ ಶಿಷ್ಯರಿಗೆ, “ಬೆಳೆಯ ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. 38 ಅದುದರಿಂದ ಬೆಳೆಯ ಯಜಮಾನನನ್ನು ನಿನ್ನ ಬೆಳಿಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.

10 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೆತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ, 3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಲಾಯನ ಮಗ ಯಾಕೋಬ, ತದ್ದಾಯ, 4 ಮಾಛಿವಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ರೆಯೋತ ಯೂದ, ಎಂಬಿವರುಗಳೇ. 5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನೆಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7 ‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8 ರೋಗಿಗಳನ್ನು ಸ್ಪರ್ಶಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಪ್ಪರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ. 9 ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ, ಮಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ, 10 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. 11 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಆ ಊರಲ್ಲೇ ಇರಿ. 12 ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ. 13 ಆ

ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ. 14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ರೂಡಿಸಿಬಿಡಿರಿ. 15 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 16 “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಅದುದರಿಂದ ಸರ್ಪಗಳಂತೆ ಬಾಣರೂ ಪಾರಿವಾಳಗಳಂತೆ ನಿಷ್ಪಪಟಿಗಳೂ ಆಗಿರಿ. 17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಬಾವಟಿಗಳಿಂದ ಹೊಡೆಯುವರು. 18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. 19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. 20 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. 21 ಇದಲ್ಲದೆ ಸಹೋದರನು ಸಹೋದರನನ್ನು ತಂದೆಯ ಮಗನನ್ನು ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆಯಾಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಧ್ವಂಸಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು. 23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 24 “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ. 25 ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲೆಬಲನೆಯ ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನಷ್ಟು ಅವಹೇಳನವಾಗಿ ಕರೆದಾರಾ? 26 ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿನಲ್ಲಿ ಬಾರದ ರಹಸ್ಯವು ಇಲ್ಲ. 27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆ ಮೇಲೆ ನಿಂತು ಸಾರಿರಿ. 28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna 91067) 29 ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. 30 ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. 31 ಅದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ. 32 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. 33 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. 34 “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು. 35 ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. 36 ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು. 37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ

ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. 38 ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. 39 ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 40 “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಂತನ್ನೇ ಸ್ವೀಕರಿಸುವವನಾಗಿದ್ದಾನೆ. 41 ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು. 42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂದೆಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

11 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. 2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, 3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. 4 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿ; 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಪ್ಪರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುಮಾರ್ತೆಯು ಸಾರಲ್ಪಡುತ್ತಿದೆ. 6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. 7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದನೆಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟಿನ್ನೋ? 8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅವಮಾನಗಳಲ್ಲಿ ಇರುತ್ತಾರಷ್ಟೆ. 9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. 10 “ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು” ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ಥಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ, ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12 ಸ್ಥಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15 ಕೇಳುವುದಕ್ಕೆ ಕಿವಿಯುಳ್ಳವನು ಕೇಳಿ. 16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, 17 ‘ನಿಮಗೋಸ್ಕರ ಕೊಳಲಾದಿದೆಯೇ ನೀವು ಕುಣಿಯಲಿಲ್ಲ, ಶೋಕಿಸಿದೆಯೇ ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. 18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದ್ದುದರಿಂದ, ಅವರು ಅವನಿಗೆ, ‘ದವ್ವ ಹಿಡಿದಿದೆ’ ಅನ್ನುತ್ತಾರೆ. 19 ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು

‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. 20 ಅನಂತರ ಆತನು ತನ್ನ ಮಹತ್ವಾರ್ಯಗಳು ಬಹಳವಾಗಿ ನಡೆದ ಉರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿತಸೂಡಗಿದನು. 21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ವಾಯಿದವೇ, ನಿಮ್ಮಲ್ಲಿ ನಡೆದ ಮಹತ್ವಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬುದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತೀಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. 23 ಎಲ್ಲೆ ಕಪೆರ್ನೋಮೇನೀನು ಪರಲೋಕಕ್ಕೆರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ವಾರ್ಯಗಳು ಸೀದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs g86) 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತೀಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. 25 ಆದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. 26 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. 27 ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28 “ಎಲ್ಲೆ ಕಷ್ಟಪಡುವವರೇ, ಹೊರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29 ನಾನು ಸಾತ್ವಿಕನು ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30 ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

12 ಆ ಸಭ್ಯತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. 2 ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಭ್ಯತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು. 3 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ. 5 ಇದಲ್ಲದೆ ಸಭ್ಯತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಭ್ಯತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ? 6 ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ. 7 “ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ” ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲ. 8 ಮನುಷ್ಯಕುಮಾರನು ಸಭ್ಯತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು. 9 ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು. 10 ಆಗ ಅಲ್ಲಿ ಕೈಬಿತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಮ್ಮ ಹೊರಸಬೇಕೆಂದು ಆತನನ್ನು “ಸಭ್ಯತ್ ದಿನದಲ್ಲಿ ಸ್ವಸ್ವಮಾಡುವುದು ನ್ಯಾಯವೋ?” ಎಂದು ಕೇಳಿದರು. 11 ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಭ್ಯತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?

12 ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಅದಕಾರಣ ಸಭ್ಯತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದು” ಎಂದು ಉತ್ತರ ಕೊಟ್ಟನು. 13 ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು. 14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು. 15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು. 16 ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ವಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಬಿಡಿತವಾಗಿ ಹೇಳಿದನು. 17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ, 18 “ಇಗೋ, ನಾನು ಅರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. 19 ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ. 20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಅರಿಹೋಗುತ್ತಿರುವ ದೀವಪನ್ನು ನಂದಿಸದೆಯೂ ಇರುವನು. 21 ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.” 22 ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ವಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು. 23 ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು. 24 ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲೆಬೋಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು. 25 ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು. 26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು? 27 ನಾನು ಬೆಲೆಬೋಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಇದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು. 28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ? 29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕಿದ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲೂಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲೂಕೊಂಡಾನು. 30 ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ. 31 ಅದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ. 32 ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aigōn g165) 33 “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದನ್ನಿರು. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು. 34 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾಗಿತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. 35 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೀಜಕೃಷ್ಣದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೀಜಕೃಷ್ಣದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ. 36 ಇದಲ್ಲದೆ ನಾನು ನಿಮಗೆ

ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. 37 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು. 38 ಆಗ ಶಾಸ್ತ್ರಗಳಲ್ಲಿಯೂ ಪರಿಸಾರದಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟಿದ್ದೇನೆಂದರೆ, 39 “ವೃದ್ಧಿಚಾರಣೆಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನಿಂ ಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ. 40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭಗವಂತನೊಳಗೆ ಇರುವನು. 41 ನಿನ್ನೆ ಪಟ್ಟಣದವರು ಯೋನನು ಸಾಂದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನ್ನೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು. 42 ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಿಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು. 43 “ದೇವುವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. 44 ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದು, ಗುಡಿಸಿ, ಅಲಂಕರಿಸಿರುವುದನ್ನು ಕಂಡು, 45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೇವುಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು. 46 ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು. 47 ಆಗ ಒಬ್ಬರು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು. 48 ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ 49 ವಿಶ್ವರ ಕಡೆಗೆ ಕೈ ಜಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು. 50 ಪರಲೋಕದಲ್ಲಿರುವ ನಾನು ತಂದೆಯ ಚಿತ್ರವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.

13 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು. 2 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೊಲ್ಲರೂ ದಡದಲ್ಲಿ ನಿಂತಿದ್ದರು. 3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. 4 “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. 5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳಕೆತವು. 6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. 9 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. 10 ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ

ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು. 11 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ. 12 ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. 13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ, ಅವರು ಕೇಳಿದರೂ ನಿಜವಾಗಿಯೂ ಅಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. 14 “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಆದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. 15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ತೆ ಹೊಂದವಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ” ಎಂಬುದೇ. 16 “ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. 17 ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. 18 “ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರದಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. 20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರಿಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, 21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. 22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರಿಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (ಗಲಿ 9:15) 23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರಿಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಿ, ಅರವತ್ತರಷ್ಟಾಗಿ, ಮೂವತ್ತರಷ್ಟಾಗಿ ಫಲವನ್ನು ಕೊಡುವವನೇ” ಎಂದು ಹೇಳಿದನು. 24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಆದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. 25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. 26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. 27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು. 28 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು. ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. 29 ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರಕಟ್ಟಿ ಅದನ್ನು ನುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿ ಎಂದು ಹೇಳುವೆನು” ಅಂದನು. 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಆದೇನೆಂದರೆ, “ಪರಲೋಕರಾಜ್ಯವು ಸಾವಿನ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ

ಸಸ್ತಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು. 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು ಆ ಹಿಟ್ಟಿಲ್ಲಾ ಹುಳಿಯಾಯಿತು.” 34 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ. 35 ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿರುವುದುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು. 36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕೆಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು. 37 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು. 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು. 39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗುಣ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiRn g165) 40 ಹೀಗಿರಲಾಗಿ ಹೇಗೆ ಕಳೆಯನ್ನು ಅರಿಸಿ ತೆಗೆದು ಸುಟ್ಟಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiRn g165) 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸರ್ವಾನಂತ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. 44 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. 45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. 46 ಅವನು ಬಹು ಬೆಲೆಯುಳ್ಳ ಒಂದು ಮುತ್ತುನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. 47 “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲಿಗೆ ಹೋಲಿಕೆಯಾಗಿದೆ. 48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiRn g165) 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. 51 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು. 52 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು. 53 ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. 54 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದವು? 55 ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳಿರುವವಳಲ್ಲವೇ? ಯಾಕೆಂಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? 56 ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದವು?”

ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. 57 ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು. 58 ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.

14 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ, 2 ತನ್ನ ಸೇವಕರಿಗೆ, “ಇವನು ಸ್ವಾನಿಕ ಯೋಹಾನನೇ; ಸತ್ಯವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು. 3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. 4 ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು. 5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. 6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. 7 ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. 8 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ವಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. 9 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. 10 ಅವನು ಅಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, 11 ಅವನು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. 12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. 13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು. 14 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ಪರ್ಶಮಾಡಿದನು. 15 ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು. 16 ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು. 17 ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ, 18 ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು. 19 ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. 20 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. 21 ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು. 22 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು. 23 ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬಿಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು. 24 ಆದರೆ ದೋಣಿಯು ಸಮುದ್ರದ ನಡುವೆಯಿತ್ತು. ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ

ಸಿಕ್ಕಿ ಹೊಯ್ಯಾಡುತ್ತಿತ್ತು. 25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. 26 ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು. 27 ಕಡಲೆ ಯೇಸು ಮಾತನಾಡಿ ಅವರಿಗೆ, “ದ್ವೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು. 28 ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, 29 ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. 30 ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು. 31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು. 32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. 33 ಆಗ ಹೋಣೆಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. 34 ಅವರು ಸಮುದ್ರವನ್ನು ದಾಟಿ ಗೆನೆಜರೆಕ್ಕೆ ಪಟ್ಟಣದ ದಡಕ್ಕೆ ಬಂದರು. 35 ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗಿಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ತಸ್ಥಾದವರೆಲ್ಲರನ್ನು ಆತನ ಬಳಿಗೆ ಕರೆತಂದರು. 36 ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಿಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

15 ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು, 2 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು. 3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ? 4 ಹೇಗೆಂದರೆ ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ” ದೇವರು ಹೇಳಿದ್ದಾನೆ. 5 ನೀವೋ, ‘ಯಾವನಾದರೂ ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ, 6 ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ. 7 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ, 8 “ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. 9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ. 10 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ, 11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು. 12 ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು. 13 ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. 14 ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು. 15 ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು, 16 ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ? 17 ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ

ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ? 18 ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಮಾಡುವವು. 19 ಏಕೆಂದರೆ ಹೃದಯದಿಂದ ಕೆಟ್ಟ ಅಲೋಚನೆಗಳು, ಕೊಲೆ, ವೃಥಾಚಾರ, ಜಾರತ್ಯ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ. 20 ಇಂಥವುಗಳೇ ಮನುಷ್ಯನನ್ನು ಅಶುದ್ಧಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಗೊಳಿಸುವುದಿಲ್ಲ” ಅಂದನು. 21 ಅನಂತರ ಯೇಸು ಅಲ್ಲಿಂದ ಹೊರಟು ತೊರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು. 22 ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವಿದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು. 23 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು. 24 ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೆ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟಿರುವಲ್ಲ” ಅಂದನು. 25 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು. 26 ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. 27 ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲ” ಅಂದಳು. 28 ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. 29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು. 30 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ಪರ್ಶಮಾಡಿದನು. 31 ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ನೋಡುವುದನ್ನೂ ಜನರು ಕಂಡು ಅಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು. 32 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು. 33 ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕಿತು?” ಎಂದು ಹೇಳಿದರು. 34 ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು. 35 ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು. 36 ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. 37 ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. 38 ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು. 39 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

16 ತರುವಾಯ ಫರಿಸಾಯರು ಸದ್ರುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು

ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು. 2 ಆತನು ಅವರಿಗೆ, “ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ” ಅನ್ನುತ್ತೀರಿ. 3 ಬೆಳಿಗ್ಗೆ ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈ ಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಲು ಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ? 4 ವ್ಯಭಿಚಾರಿಣಿಯೆಂಬಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು. 5 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು. 6 ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು. 7 ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 8 ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ? 9 ಅ ಏದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ? 10 ಇಲ್ಲವೇ ಅವಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು. 12 ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು. 13 ಯೇಸು ಫಿಲಿಪ್ಪನ ಕೈಸರಿಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರಿಂದ ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು. 14 ಅವರು, “ನಿನ್ನನ್ನು ಕೆಲವರು ಸ್ಥಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲಿಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು. 15 ಆತನು ಅವರನ್ನು “ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿದನು?” 16 ಆಗ ಸೀಮೋನ ಪೆತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು. 17 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು. 18 ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೆತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hades g66) 19 ಪರಲೋಕ ರಾಜ್ಯದ ಬೀದಿ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಬಿಟ್ಟಲ್ಪಟ್ಟಿರುವುದು” ಅಂದನು. 20 ಆಗ ಆತನು, ನಾನು ಕ್ರಿಸ್ತನಾಗಿದ್ದೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು. 21 ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಗಳಿಂದಲೂ ಬಹು ಕಷ್ಟಗಳನ್ನು ಭವಿಷ್ಯ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು. 22 ಆಗ ಪೆತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸಿದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು

ಗದರಿಸುವುದಕ್ಕೆ ಪ್ರಾರಂಭಿಸಿದನು. 23 ಆತನು ತಿರುಗಿಕೊಂಡು ಪೆತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು. 24 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ತಿಲಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 25 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 26 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಆದ್ದರಿಂದ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟನು? 27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು. 28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

17 ಆರು ದಿನಗಳಾದ ಮೇಲೆ ಯೇಸು ಪೆತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. 2 ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು. 3 ಇಗೋ, ಮೋಶೆಯೂ ಎಲಿಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು. 4 ಆಗ ಪೆತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲಿಯನಿಗೊಂದು” ಎಂದು ಹೇಳಿದನು. 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು. 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. 7 ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು. 8 ಅವರು ಕಣ್ಣಿತ್ತ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. 9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು. 10 ಆಗ ಆತನ ಶಿಷ್ಯರು, “ಎಲಿಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರೆಲ್ಲಾ ಏಕೆ?” ಎಂದು ಆತನನ್ನು ಕೇಳಿದರು. 11 ಯೇಸು ಅವರಿಗೆ, “ಎಲಿಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು. 12 ಆದರೆ ನಾನು ನಿಮಗೆ ಹೇಳುತ್ತೇನೆ, ಎಲಿಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟವೆಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು. 13 ಸ್ಥಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು. 14 ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, 15 “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. 16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು. 17 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರೆತನ್ನಿರಿ”

ಅಂದನು. 18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು. 19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?” 20 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾವಿನೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, 21 ನೀವು ಈ ಬೆಟ್ಟಕ್ಕೆ ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದು ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. 22 ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು. 23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು. 24 ಅವರು ಕರ್ಪೆರ್ನೊಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. 25 ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. 26 ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. 27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

18 ಅದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಗೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. 6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಅಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ. 7 ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ. 8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (ai0105n g166) 9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067) 10 ಈ ಚಿಕ್ಕವರಲ್ಲಿ ಒಬ್ಬನಾದರೂ ತಾತ್ಕಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ಪರ್ಗೀಯ ತಂದೆಯ

ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. 11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು. 12 “ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ, ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? 13 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. 15 “ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. 16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. 17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯಂತೆಯೂ ಸುಂಕದವನೆಂತೆಯೂ ಇರಲಿ. 18 “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರೂ ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು. 21 ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. 22 ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳುಪ್ರತಿಷ್ಠಾ ಸಾರಿ ಎಂದು ನಿನಗೆ ಹೇಳುತ್ತೇನೆ. 23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂದಾಗ ದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರೆತಂದರು. 25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದುದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. 26 ಆ ಸೇವಕನು ಮೊಣಕಾಲಾಗಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. 27 ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. 28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಡಿಸಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. 29 ಆದರೆ ಅವನ ಜೊತೆ ಸೇವಕನು ಮೊಣಕಾಲಾಗಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. 30 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. 31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. 32 ಆಗ ಅವನ ಒಡೆಯನು ಅವನನ್ನು ಕರೆಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? 33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು

ಕರುಣಿಸಬಾರದಾಗಿತ್ತೇ?” ಎಂದು ಹೇಳಿ, 34 ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. 35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.

19 ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು. 2 ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು. 3 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು, 4 ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, 5 ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಿಲ್ಲವೋ?’ 6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಂಗೀಕರಿಸಬಾರದು” ಅಂದನು. 7 ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯ ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು. 8 ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊದಲತನದ ದೇಸಿಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅವಕಾಶ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. 9 ಮತ್ತು ವೃದ್ಧಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವೃದ್ಧಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವೃದ್ಧಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು. 10 ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು. 11 ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. 12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು. 13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು. 14 ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು. 15 ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು. 16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ದೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios g166) 17 ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. 18 ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವೃದ್ಧಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು. 19 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು. 20 ಆ ಯಾವನನ್ನನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ

ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು. 21 ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 22 ಆದರೆ ಆ ಯಾವನನ್ನನು ಬಹಳ ಅಸ್ವಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು. 23 ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 24 “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟಿಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು. 25 ಶಿಷ್ಯರು ಇದನ್ನು ಕೇಳಿ ಅಶ್ವಾತ್ಥರ್ಯಪಟ್ಟು, “ಹೀಗಿದ್ದರೆ ರಕ್ತಕ್ಕೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು. 26 ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು. 27 ಆಗ ಪೇತ್ರನು ಆತನನ್ನು ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು. 28 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. 29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios g166) 30 ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.

20 “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. 2 ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು. 3 ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು, 4 ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು. 5 ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತೊಬ್ಬರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು. 6 ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು. 7 ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು. 8 ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಈ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು. 9 ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. 10 ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. 11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗಟ್ಟಿ, 12 ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬೆಳಿಗಿನಿಂದ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’

ಅಂದರು. 13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, 'ಸ್ವೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪದ ಮಾಡಿಕೊಳ್ಳಲಿಲ್ಲವೆ? 14 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ. 15 ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ? ಎಂದು ಹೇಳಿದನು. 16 ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು" ಎಂದು ಹೇಳಿದನು. 17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ, 18 "ನೋಡಿದಿರಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರೀಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. 19 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಟಾಟಿಗಳಿಂದ ಹೊಡೆಯುವುದಕ್ಕಾಗಿಯೂ ಲಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದಿರಲಿರುವನು" ಎಂದು ಹೇಳಿದನು. 20 ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. 21 ಆತನು ಆಕೆಯನ್ನು, "ನಿನ್ನ ಅಪೇಕ್ಷೆ ಏನು?" ಎಂದು ಕೇಳಲು ಆಕೆ ಆತನಿಗೆ, "ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು" ಅಂದಳು. 22 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?" ಎಂದು ಕೇಳಿದನು. ಅವರು ಆತನಿಗೆ, "ನಮ್ಮಿಂದ ಆಗುವುದು" ಅಂದರು. 23 ಆಗ ಆತನು ಅವರಿಗೆ, "ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗಿಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು" ಎಂದು ಹೇಳಿದನು. 24 ಬಲಗಡೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. 25 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, "ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು. 26 ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. 27 ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ. 28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು" ಎಂದು ಹೇಳಿದನು. 29 ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು. 30 ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, "ಕರ್ತನೇ, ದಾವಿದ ಕುಮಾರನೇ ನಮ್ಮನ್ನು ಕರುಣಿಸು" ಎಂದು ಕೂಗಿಕೊಂಡರು. 31 ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, "ಕರ್ತನೇ, ದಾವಿದ ಕುಮಾರನೇ, ನಮ್ಮನ್ನು ಕರುಣಿಸು" ಎಂದು ಗಟ್ಟಿಯಾಗಿ ಕೂಗಿಕೊಂಡರು. 32 ಆಗ ಯೇಸು ನಿಂತು ಅವರನ್ನು ಕರೆದು, "ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?" ಎಂದು ಕೇಳಿದನು. 33 ಅವರು, "ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು" ಅಂದರು. 34 ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಚ್ಚಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.

21 ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಅಲಿವೆ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಸಗೆಗೆ ಬಂದಾಗ 2 ಆತನು ಇಬ್ಬರು ಶಿಷ್ಯರನ್ನು ಕರೆದು, "ನಿಮ್ಮದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಟ್ಟು ನನ್ನ ಹತ್ತಿರಕ್ಕೆ ತನ್ನಿರಿ. 3 ಯಾವನಾದರೂ ನಿಮಗೆ ಏನಾದರೂ ಹೇಳಿದರೆ, 'ಇವು ನಮ್ಮ ಕರ್ತನಿಗೆ ಬೇಕಾಗಿವೆ' ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು" ಎಂದು ಹೇಳಿ ಕಳುಹಿಸಿದನು. 4 ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ, 5 "ಜೀಯೋನ್ ಪ್ರತಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು" ಹೇಳಿರಿ ಎಂಬುದು. 6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. 7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು. 8 ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು. 9 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, "ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!" ಎಂದು ಆರ್ಭಟಿಸಿದರು. 10 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, "ಈತನು ಯಾರು?" ಅಂದರು. 11 ಅದಕ್ಕೆ ಆ ಗುಂಪಿನ ಜನರು, "ಈತನು ಗಲಿಲಾಯದ ನಜರೆತಿನ ಪ್ರವಾದಿಯಾದ ಯೇಸು" ಅಂದರು. 12 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೆಳ್ಳುವ ಎಲ್ಲರನ್ನೂ ಹೊರಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಪಣಿಕಗಳನ್ನೂ ಕಡೆವಿಹಾಕಿದನು. 13 ಆತನು ಅವರಿಗೆ, "ನನ್ನ ಮನೆಯು ಪ್ರಾರ್ಥನಾಲಯವಾಗಿದೆ" ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ" ಎಂದು ಹೇಳಿದನು. 14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು. 15 ಆದರೆ ಮುಖ್ಯಯಾಜಕರೂ ಶಾಸ್ತ್ರೀಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು "ದಾವೀದನ ಕುಮಾರನಿಗೆ ಹೊಸನ್ನ" ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು. 16 ಆತನಿಗೆ, "ಇವರು ಹೇಳುವುದನ್ನು ಕೇಳುತ್ತಿರುವೆಯಾ" ಎಂದು ಹೇಳಲು ಯೇಸು, "ಹೌದು, ಕೇಳುತ್ತಿದ್ದೇನೆ, ಆದರೆ 'ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೊನುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ' ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?" ಎಂದು ಕೇಳಿದನು. 17 ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೆಫಾನ್ಸಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು. 18 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. 19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬೀರೆ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, "ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ" ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಬಣಗಿಹೋಯಿತು. (aiOn g165) 20 ಶಿಷ್ಯರು ಅದನ್ನು ನೋಡಿ ಬೆರಗಾಗಿ, "ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಬಣಗಿಹೋಯಿತಲ್ಲಾ" ಎಂದು ಆಶ್ಚರ್ಯಗೊಂಡರು. 21 ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, 'ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು' ಎಂದು ಹೇಳಿದರೆ ಅದೂ ಆಗುವುದು. 22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ" ಅಂದನು. 23 ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, "ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?"

ಎಂದು ಕೇಳಿದರು. 24 ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “ಪರಲೋಕದಿಂದ ಬಂದಿತೆಂದು” ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು; 26 ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆಲ್ಲಾ’ ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 27 ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ. 28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು 29 ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗಿದ್ದು ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು. 30 ಅಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನೆಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ. 31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊದಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 32 ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡೆಲಿಲ್ಲ, ಅವನನ್ನು ನಂಬಲಿಲ್ಲ. 33 “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನುಗುತ್ತಿಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು. 34 ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರು ಬಳಿಗೆ ತನ್ನ ಅಳುಗಳನ್ನು ಕಳುಹಿಸಲು, 35 ತೋಟಗಾರರು ಅವನ ಅಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು. 36 ಆ ಯಜಮಾನನು ಪುನಃ ಮೊದಲನೆಯವರಿಗಿಂತ ಹೆಚ್ಚು ಮಂದಿ ಅಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು. 37 ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. 38 ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 39 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೂಡಿ ಕೊಂದು ಹಾಕಿದರು. 40 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು. 41 ಅವರು ಆತನಿಗೆ, “ಆ ಕೆಡುಕರನ್ನು ಕೂರವಾಗಿ ಸಂಹರಿಸಿ ತಕ್ಕಕಾಲುಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆ ಕೊಡುವನು” ಎಂದು ಹೇಳಿದರು. 42 ಯೇಸು ಅವರಿಗೆ, “ಮನೆ ಕಟ್ಟುವವರು ಬೀಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಹಣ್ಣುಗಳಿಗೆ ಅದು ಅಶ್ವರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?” 43 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು. 44 ಈ ಕಲ್ಲಿನ ಮೇಲೆ ಬೀಳುವವನು ತುಂಡು

ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪ್ರತಿಪುಡಿ ಮಾಡುವುದು” ಎಂದು ಹೇಳಿದನು. 45 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು; 46 ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

22 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ, 2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಅಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ. 4 ಅರಸನು ತಿರುಗಿ ಬೇರೆ ಅಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಮಕ್ಕಳನ್ನೂ ಕೂಡಿದ್ದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರಲಿಲ್ಲ. ಆಪ್ತರೇ ಕೊಟ್ಟು ಕಳುಹಿಸಿದನು. 5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; 6 ಉಳಿದವರು ಅವನ ಅಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು. 7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೋಲಗಾರರನ್ನು ಸಂಹರಿಸಿ ಅರಸ ಪಟ್ಟಣವನ್ನು ಸುಟ್ಟುಬಿಟ್ಟನು. 8 ಆಗ ತನ್ನ ಅಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ. 9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. 10 ಆ ಅಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರನ್ನೆಲ್ಲಾ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. 11 ಅಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದೆ ಒಬ್ಬನನ್ನು ಕಂಡು ಅರಸನು, 12 ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. 13 ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ 14 ಹೀಗೆ ಕರೆಯಲ್ಪಟ್ಟವರು ಬಹು ಜನ, ಅರಿಸಲ್ಪಟ್ಟವರು ಸ್ವಲ್ಪ ಜನ” ಅಂದನು. 15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಅಲೋಚಿಸಿಕೊಂಡು 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹರೋದ್ಧರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು. 17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನುಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. 20 ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ 21 ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. 22 ಅವರು ಈ ಮಾತನ್ನು ಕೇಳಿ ಅಶ್ಚರ್ಯಪಟ್ಟು ಅವನನ್ನು ಬಿಟ್ಟು ಹೋದರು. 23 ಆದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ಭಕ್ತಿಯರು ಆತನ ಬಳಿಗೆ ಬಂದರು. 24 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು

ಮೋಶೆಯು ಹೇಳಿದ್ದಾನೆ.' 25 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; 26 ಆದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು. 27 ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು. 28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ" ಎಂದು ಪ್ರಶ್ನಿಸಿದರು. 29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, "ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ; 30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ, 32 'ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು' ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ" ಎಂದು ಹೇಳಿದನು. 33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು. 34 ಯೇಸು ಸದ್ಭಾಷೆಯನ್ನು ಸದ್ವಿಧವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು. 35 ಅವರಲ್ಲಿಗೆ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, 36 "ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಅಜ್ಞೆ ಮುಖ್ಯವಾದದ್ದು" ಎಂದು ಆತನನ್ನು ಕೇಳಿದ್ದಕ್ಕೆ 37 ಯೇಸು ಅವನಿಗೆ, "ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು" 38 ಎಂಬ ಅಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. 39 ಇದಕ್ಕೆ ಸಮಾನವಾದ ಎರಡನೆಯ ಅಜ್ಞೆ ಯಾವುದೆಂದರೆ, 'ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು' ಎಂಬುದೇ. 40 ಈ ಎರಡು ಅಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ" ಎಂದು ಹೇಳಿದನು. 41 ಫರಿಸಾಯರು ಕೂಡಬಂದಿರಲಾಗಿ ಯೇಸು ಅವರಿಗೆ, 42 "ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?" ಎಂದು ಕೇಳಿದ್ದಕ್ಕೆ 43 ಅವರು ಆತನಿಗೆ, "ದಾವೀದನೇ ಮಗನು" ಎಂದು ಹೇಳಿದರು. ಅದಕ್ಕೆ ಆತನು, "ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? 44 "ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನಿನ್ನ ಬಲಗಡೆಯಲ್ಲಿ ಕುಳಿತುಕೊಂಡಿರು" ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. 45 ಈ ಮಾತಿನಲ್ಲಿ ದಾವೀದನೇ ಆತನನ್ನು 'ಕರ್ತನೆಂದು' ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?" ಅಂದನು. 46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

23 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, 2 "ಶಾಸ್ತ್ರಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿಕುಳಿತುಕೊಂಡಿದ್ದಾರೆ; 3 ಅದುದರಿಂದ ಅವರು ನಿಮಗೆ ಏನೆಲ್ಲಾ ಅಜ್ಞಾವಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಆದರಂತೆ ನಡೆಯುವುದಿಲ್ಲ. 4 ಅವರು ಭಾರವಾದ ಹೊರಗಳನ್ನು ಕಟ್ಟಿ ಜನರ ಹಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾರದೂ ಅವುಗಳನ್ನುಮುಟ್ಟಲೊಲ್ಲರು. 5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. 6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; 7 ಅಂಗಡಿ

ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ 'ಗುರುಗಳನ್ನೀಕೊಳ್ಳುವುದು,' ಇವುಗಳೇ ಅವರಿಗೆ ಇಷ್ಟ. 8 ಆದರೆ ನೀವು 'ಬೋಧಕರನ್ನೀಕೊಳ್ಳಬೇಡಿರಿ;' ಏಕೆಂದರೆ ಕ್ರಿಸ್ತನುಬನ್ನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. 9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ 10 ಮತ್ತು 'ಗುರುವೆಂದು' ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು 11 ಆದರೆನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. 12 ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. 13 "ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂಬವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. 14 ಅಯ್ಯೋ, ಕಪಟಿಗಳಾದಶಾಸ್ತ್ರಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರಿ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಅದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. 15 "ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತುತೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. (Geenna g1067) 16 "ಅಯ್ಯೋ, ಕುರುಡು ಮಾರ್ಗದರ್ಶಿಗಳೇ, 'ಒಬ್ಬನು ದೇವಾಲಯದ ಮೇಲೆ ಅಣೆಯಿಟ್ಟುಕೊಂಡರೆ ಅದೇನು ಅಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಅಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು' ಎಂದು ಹೇಳುತ್ತೀರಿ. 17 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ? 18 ಮತ್ತು 'ಒಬ್ಬನು ಯಜ್ಞವೇದಿಯ ಮೇಲೆ ಅಣೆಯಿಟ್ಟುಕೊಂಡರೆ ಅದೇನು ಅಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಅಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು' ಎಂದು ಹೇಳುತ್ತೀರಿ. 19 ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ? 20 ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಅಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಅಣೆಯಿಟ್ಟುಕೊಂಡ ಹಾಗಾಯಿತು. 21 ಮತ್ತು ಯಾವನಾದರೂ ದೇವಾಲಯದ ಮೇಲೆ ಅಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಅಣೆಯಿಟ್ಟುಕೊಂಡ ಹಾಗಾಯಿತು. 22 ಮತ್ತು ಪರಲೋಕದ ಮೇಲೆ ಅಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಅಣೆಯಿಟ್ಟುಕೊಂಡ ಹಾಗಾಯಿತು. 23 ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸಿಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು. 24 ಕುರುಡ ಮಾರ್ಗದರ್ಶಿಗಳೇ, ನೀವುಸೊಳ್ಳೇ ಸೋಸುವವರು, ಆದರೆ ಒಂಟಿ ನುಂಗುವವರು. 25 "ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ. 26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. 27 "ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ, ಫರಿಸಾಯರೇ ನೀವು ಸುಕ್ಷ್ಮ ಹೆಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ. 28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅತ್ತಮದಿಂದ ತುಂಬಿದವರಾಗಿದ್ದೀರಿ. 29 ಅಯ್ಯೋ, ಕಪಟಿಗಳಾದ ಶಾಸ್ತ್ರಗಳೇ,

ಪರಿಯಾರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, 30 “ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲಾಗರಾರುತ್ವರಲ್ಲಿ” ಅನ್ನುತ್ತೀರಿ. 31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. 32 ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ಣಮಾಡುತ್ತೀರಿ. 33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? (Geenna g1067) 34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ, ಭಾನಿಗಳನ್ನೂ, ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. 35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕಿಯನ ಮಗನಾದ ಜಕರಿಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು. 36 ಇದಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲಿಸಿದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. 38 ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ. 39 ಈಗಿಂದ, ‘ತರ್ಕನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

24 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು. 2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರಶ್ನೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aion g165) 4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. 5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. 6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; 8 ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದೆಯು ಪ್ರಾರಂಭ. 9 “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. 10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. 11 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. 12 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. 14 ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ

ಅಂತ್ಯವು ಬರುವುದು. 15 “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) 16 ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; 17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, 18 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. 19 ಆದರೆ ಆ ದಿನದಲ್ಲಿ ಬಸುರಿಯಿರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. 20 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಅಗಬಾರದೆಂದು ಪ್ರಾರ್ಥಿಸಿರಿ. 21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. 22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಸಹಿಸುವುದಿಲ್ಲ; ಆದರೆ ತಾನು ಅರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. 23 ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. 24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಅರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. 26 ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. 27 ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28 ಹಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು. 29 “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30 ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. 31 ಆತನು ತನ್ನ ದೂತರನ್ನು ತುತ್ತೂರಿನು ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಅರಿಸಿಕೊಂಡವರನ್ನು ಆಕಾಶದ ಬಿಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. 32 “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯ ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. 33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಲಿ ದಿನವು ಹತ್ತಿರವಿದೆ, ಹೊಸಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. 34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 35 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ. 36 “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು, 37 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು. 38 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. 39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ, ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು. 40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. 41 ಇಬ್ಬರು

ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು. 42 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. 43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. 44 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಅದಂಥ ಆಳು ಯಾರು? 46 ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ಗೊತ್ತಾಗಿ ಹೇಳುತ್ತೇನೆ. 48 ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ಇಡ ಮುಡುಕುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ ಕುಡುಕರ ಸಂಗಡ ತಿನ್ನುವುದಕ್ಕೂ ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, 50 ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51 ಕಪಟಿಗಳಿಗೆ ಆಗತಕ್ಕ ಕತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

25 “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಬಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. 2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. 3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. 4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. 5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕದಿಸಿ ನಿದ್ರಿಸಿದರು. 6 ಆದರೆ ಅರ್ಧರಾತ್ರಿಯಲ್ಲಿ ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. 7 ಆಗ ಆ ಕನ್ನಿಕೆಯರೆಲ್ಲರು ಎಚ್ಚಿತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. 8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. 9 ಏಕೆಂದರೆ ನಮ್ಮ ದೀಪಗಳು ಅರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ’ ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. 10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. 11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. 12 ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. 13 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ. 14 “ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. 15 ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. 16 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. 17 ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು. 18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಆಗಿದ್ದು ತನ್ನ ಯಜಮಾನನ ಹಣವನ್ನು

ಬಚ್ಚಿಟ್ಟನು. 19 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು 20 ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತುಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. 21 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು. 22 ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. 23 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. 24 ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತರಿಸುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು 25 ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು. 26 ಆಗ ಅವನ ಯಜಮಾನನು ಅವನಿಗೆ, ‘ಮೈಗಳನ್ನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತರಿಸುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೆಯಾ? 27 ಹಾಗಾದರೆ, ನೀನು ನನ್ನ ಹಣವನ್ನು ಸಾಕುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, 28 ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟೆನು. 29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗಿರುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. 30 ಮತ್ತು ನಿಷ್ಪಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’ 31 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ನಿಂಕಾಸನದಲ್ಲಿ ಕುಳಿತುಕೊಳ್ಳುವನು; 32 ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಅಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. 33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಅಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. 34 ಆಗ ಅವರನ್ನು ತನ್ನ ಎಡಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಅರ್ಶಿವಾರ್ಡ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾತಂತ್ರ್ಯ ಪಡೆದುಕೊಳ್ಳಿರಿ. 35 ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; 36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುಪುದಕ್ಕೆ ಕೊಟ್ಟಿರಿ; ಅಸ್ತಸ್ತನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. 37 ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದೆನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೇ ನೀನು ಬಾಯಾರಿದ್ದೆನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? 38 ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೇ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುಪುದಕ್ಕೆ ಕೊಟ್ಟೆವು? 39 ಯಾವಾಗ ನೀನು ಅಸ್ತಸ್ತನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. 40 ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಲನಾದವನೊಬ್ಬನಿಗೆ ಏನೇನು ಮಾಡಿದರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios g166) 42 ನಾನು ಹಸಿದಿದ್ದೆನು,

ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. 43 ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ಪೃಶ್ಯನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು' ಹೇಳುವನು. 44 ಅದಕ್ಕೆ ಉತ್ತರವಾಗಿ ಅವರೂ ಸಹ, 'ಕರ್ತನೇ, ಯಾವಾಗ ನೀನು ಹಸಿದಿದ್ದೆನ್ನೂ, ನೀನು ಬಾಯಾರಿದ್ದೆನ್ನೂ, ನೀನು ಪರದೇಶಿಯಾಗಿದ್ದೆನ್ನೂ, ಬಟ್ಟೆಯಿಲ್ಲದವನಾಗಿದ್ದೆನ್ನೂ, ಅಸ್ಪೃಶ್ಯನಾಗಿದ್ದೆನ್ನೂ, ಸೆರೆಮನೆಯಲ್ಲಿದ್ದೆನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದವು?' ಅನ್ನುವರು. 45 ಆಗ ಆತನು ಉತ್ತರವಾಗಿ ಅವರಿಗೆ, 'ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ' ಅನ್ನುವನು. 46 ಮತ್ತು ಅನೀತಿವಂತರಾದ ಇವರುನಿತ್ಯದಂದನಿಗೆ ಹೋಗುವರು ಆದರೆ ನೀನೀತಿವಂತರು ನಿತ್ಯಜೀವಕ್ಕೆ ಹೋಗುವರು' ಎಂದು ಹೇಳಿದನು. (ai9nios g166)

26 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, "ಎರಡು ದಿನಗಳಾದ ಮೇಲೆ ಪಸ್ತಹಬ್ಬ ಬರುತ್ತದೆಂದು ನೀವು ಬಲ್ಲಿರಿ; 2 ಆಗ ಮನುಷ್ಯಕುಮಾರನನ್ನು ತಿಲಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು" ಎಂದು ಹೇಳಿದನು. 3 ಆ ಕಾಲದಲ್ಲಿ ಮುಖ್ಯಯಾಜಕರು, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು 4 ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು. 5 "ಅದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು" ಎಂದು ಮಾತನಾಡಿಕೊಂಡರು. 6 ಯೇಸು ಬೇಣ್ಣಾದಲ್ಲಿ ಸೀಮೋನನೆಂಬ ಪತ್ನರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು 7 ಬಹು ಬೆಲೆಯುಳ್ಳ ಸುಗಂಧತ್ವೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು. 8 ಶಿಷ್ಯರು ಇದನ್ನು ಕಂಡು ಕೋಪಗೊಂಡು, "ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ? 9 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲ" ಅಂದರು. 10 ಯೇಸು ಅದನ್ನು ತಿಳಿದು ಅವರಿಗೆ, "ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. 11 ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರೆಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ. 12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ. 13 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯು ನೆನಪಿಗಾಗಿ" ಹೇಳುವರು. 14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬವನು ಮುಖ್ಯಯಾಜಕರ ಬಳಿಗೆ ಹೋಗಿ, 15 "ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?" ಅಂದನು. ಅವರು ಅವನಿಗೆ ಮೂವತ್ತು ಬೇಣ್ಣಾಣ್ಣಗಳನ್ನು ತೂಗಿ ಕೊಟ್ಟರು. 16 ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು. 17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ಪಸ್ತದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೇ" ಎಂದು ಕೇಳಿದರು. 18 ಆತನು, "ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, 'ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ತಹಬ್ಬ ಮಾಡುತ್ತೇನೆ' ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ" ಅಂದನು. 19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ತದ ಭೋಜನವನ್ನು ತಯಾರಿಸಿದರು. 20 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು. 21 ಅವರು ಊಟಮಾಡುತ್ತಿರುವಾಗ ಆತನು, "ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು" ಅಂದನು. 22 ಆಗ ಅವರು

ಬಹಳ ದುಃಖಪಟ್ಟು, "ಕರ್ತನೇ, ನಾನಲ್ಲವಲ್ಲಾ?" ಎಂದು ಪ್ರತಿಯೊಬ್ಬರು ಕೇಳತೊಡಗಿದರು. 23 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು. 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟಿದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು" ಅಂದನು. 25 ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, "ಗುರುವೇ, ನಾನೋ?" ಎಂದು ಕೇಳಲು ಯೇಸು ಅವನಿಗೆ, "ನೀನೇ ಹಾಗೆ ಹೇಳಿದ್ದೀ" ಎಂದು ಹೇಳಿದನು. 26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, "ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ" ಅಂದನು. 27 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, "ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ. 28 ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ. 29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ" ಅಂದನು. 30 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು. 31 ಆಗ ಯೇಸು, ಅವರಿಗೆ, "ಕುರುಬನನ್ನು ಹೊಡೆಯುವೆನು; ಹಿಂದಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ." 32 "ಆದರೆ ನಾನು ಜೀವಿತನಾಗಿ ಎದ್ದ ಮೇಲೆನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು" ಎಂದು ಹೇಳಿದನು. 33 ಆದರೆ ಪೇತ್ರನು ಆತನಿಗೆ, "ಎಲ್ಲರೂ ನಿನ್ನ ವಿಷಯದಲ್ಲಿ ದಿಗ್ವಿಪುಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ" ಎಂದು ಉತ್ತರ ಕೊಟ್ಟನು. 34 ಯೇಸು ಪೇತ್ರನಿಗೆ, "ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ" ಅಂದನು. 35 ಪೇತ್ರನು ಆತನಿಗೆ, "ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ" ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. 36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗತ್ತೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, "ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತೆ ಹೋಗಿ ಪ್ರಾರ್ಥಿಸುತ್ತೇನೆ" ಎಂದು ಹೇಳಿ, 37 ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಕ್ಕೆ ಒಳಗಾದ; ನೀವು ಮತ್ತು ಅವರಿಗೆ, "ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ" ಎಂದು ಹೇಳಿದನು. 39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, "ನನ್ನ ತಂದೆಯೇ, ಸಾಕ್ಷ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ" ಎಂದು ದೇವರನ್ನು ಪ್ರಾರ್ಥಿಸಿದನು. 40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ರೆಮಾಡುವುದನ್ನು ಕಂಡು ಪೇತ್ರನಿಗೆ, "ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಾ? 41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಅತ್ತೆವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು. 42 ತಿರುಗಿ ಎರಡನೇ ಸಾರಿ ಹೋಗಿ, "ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ" ಎಂದು ದೇವರನ್ನು ಪ್ರಾರ್ಥಿಸಿದನು. 43 ಆತನು ತಿರುಗಿ ಬಂದಾಗಲೂ ಅವರು ನಿದ್ರೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು. 44 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು. 45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, "ನೀವು ಇನ್ನು ನಿದ್ರೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ. 46 ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ" ಎಂದು ಹೇಳಿದನು. 47 ಯೇಸು ಇನ್ನೂ

ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗೂ ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು. 48 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಅತನು; ಅವನನ್ನು ಹಿಡಿಯಿರಿ” ಎಂದು ಮುನ್ನೂಚನೆ ನೀಡಿದ್ದನು. 49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. 50 ಯೇಸು ಅವನಿಗೆ, “ಗೈಯನೇ, ನೀನು ಯಾಕೆ ಬಂದಿರುವೆ?” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. 51 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 52 ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರಲ್ಲರೂ ಕತ್ತಿಯಿಂದ ನಾಶವಾಗುವರು, 53 ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀನೋ? 54 ಕಳುಹಿಸಿಕೊಟ್ಟರೆ ನನಗೆ ಹೀಗೇ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು. 55 ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ; 56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. 57 ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯುಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು. 58 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು. 59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ. 60 ಅನಂತರ ಇಬ್ಬರು ಮುಂದೆ ಬಂದು, 61 “ನಾನು ದೇವರ ಅಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಲಿಲ್ಲೆಂದು” ಈ ಮನುಷ್ಯನು ಹೇಳಿದನು” ಅಂದರು; 62 ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು. 63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಅಣಿಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು. 64 ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು. 65 ಆಗ ಮಹಾಯಾಜಕನು ತನ್ನ ಬಿಟ್ಟಿಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಅಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ; 66 ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು. 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, 68 “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು. 69 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು. 70 ಅವನು

ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು. 71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೆತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು. 72 ಅವನು ತಿರುಗಿ ನಿರಾಕರಿಸಿ ಅಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. 73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು 74 ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಅಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು. 75 ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

27 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, 2 ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. 3 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆನ್ನು ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. 4 “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. 5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. 6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ತಿಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಅಂದರು. 7 ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. 8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ತಿದ ಹೊಲವೆಂಬ” ಹೆಸರು ಇದೆ. 9 ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ 10 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. 11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. 12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ. 13 ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. 14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಅಶ್ಚರ್ಯಪಟ್ಟನು. 15 ಆದರೆ ಆ ಹಬ್ಬದಲ್ಲಿ ಜನರು ಆ ಪೇತ್ರನು ಪರಿಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. 16 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯತನಾದ ಒಬ್ಬ ಸೆರೆಯವನಿದ್ದನು. 17 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. 18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19 ಇದಲ್ಲದೆ ಅವನು ನ್ಯಾಯಸಭೆಯಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು

ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21 ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. 22 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನನ್ನೀಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. 23 ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಅರ್ಭಟಿಸಿದರು. 24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೋಳಿದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು 25 ಜನರೆಲ್ಲಾ, “ಅತನ ರಕ್ತವು ನಮ್ಮ ಮಕ್ಕಳು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು. 26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. 27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟುವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೋಣಕಾಲಾರಿ, “ಯಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ 30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನ ಪಟ್ಟಣದ ಸೀಮೋನನಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. 33 ಅವರೆಲ್ಲರೂ ಗೊಲ್ಲೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ 34 ಆತನಿಗೆ ಕಪಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲಮಾಡಿಕೊಂಡರು; 36 ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯಹೂದ್ಯರ ಅರಸನು” ಎಂಬುದೇ. 38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 39 ಅಲ್ಲಿ ಕಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. 41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯುಡುಕ್ಕೇವೆ” ಅಂದರು. 43 ಅವನು ದೇವರಲ್ಲಿ ಭವವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದಾನೆಂದು ಹೇಳಿದನಲ್ಲಾ” ಎಂದು ಅಣಕಿಸಿ ಮಾತನಾಡುತ್ತಿದ್ದರು. 44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. 45 ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46 ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ಕಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು. 47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು. 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ತಂಭವನ್ನು ತಂದು ಹುಳಿರಸದಿಂದ ತುಂಬಿಸಿ

ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49 ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು. 50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು. 55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. 56 ಇವರಲ್ಲಿ ಮಗ್ಗಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು. 57 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. 58 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು. 59 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ 60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. 61 ಮಗ್ಗಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು. 62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, 63 “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದನುಮ್ಗೆ ನೆನಪಿಗೆ ಬಂದಿತು; 64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು. 65 ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು 66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

28 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ಗಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು. 2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. 3 ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; 4 ಕಾವಲುಗಾರರು ಹೆದರಿ ನಡುಗಿ ಸತ್ತವರಾಗಿದ್ದರು. 5 ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಯಿಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; 6 ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ’ ಅಲ್ಲಿ ಆತನನ್ನು ಕಾಣುವಿರಿ” ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು. 8 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ

ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. 9 ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. 10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. 11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. 12 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, 13 “ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ರೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು” ಎಂದು ಹೇಳಿರಿ; 14 ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು. 15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. 16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನೂ ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. (ai0n g165)

ಮಾರ್ಕ

1 ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುಮಾರ್ತೆಯ ಪ್ರಾರಂಭವು.
2 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” 3 “ಕರ್ತನ ದಾರಿಯನ್ನು ಸಿದ್ಧಮಾಡಿ; ಆತನ ಹಾದಿಗಳನ್ನು ನೆಟ್ಟಿಗೆ ಮಾಡಿರಿ” ಎಂದು ಅಡಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. 4 ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡಮಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. 5 ಆಗ ಯೂದಾಯ ಸೀಮೆಯಲ್ಲಿದ್ದ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೂದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು. 6 ಈ ಯೋಹಾನನು ಒಂಟಿಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು. 7 ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. 8 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು. 9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೆತೆಂಬ ಊರಿನಿಂದ ಬಂದು ಯೂದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. 10 ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು. 11 ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು. 12 ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡಮಿಗೆ ಹೋದನು. 13 ಆತನು ನಲವತ್ತು ದಿನ ಅಡಮಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು. 14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, 15 “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” 16 ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರಿಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು. 17 ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು. 18 ಕೂಡಲೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 19 ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. 20 ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. 21 ಬಳಿಕ ಅವರು ಕಪೆರ್ನಾಂಮೆಂಬ ಊರಿಗೆ ಹೋದರು. ಸಭ್ಯತೆ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. 22 ಜನರು ಆತನ ಬೋಧನೆಯನ್ನು ಕೇಳಿ ಆತ್ಮಾರ್ಪಣಪಟ್ಟರು; ಏಕೆಂದರೆ ಆತನು ಶಾಸ್ತ್ರಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. 23 ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. 24 ಆ ದೆವ್ವವು, “ನಜರೆತಿನ ಯೇಸುವೇ, ನಮ್ಮ ಗೊಡವೆ ನಿನಗೇ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. 25 ಯೇಸು ಅದನ್ನು

ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. 26 ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. 27 ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಅಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. 28 ಕೂಡಲೇ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು. 29 ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರಿಯರ ಮನೆಗೆ ಹೋದರು. 30 ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. 31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. 32 ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ ದೆವ್ವಹಿಡಿದವರನ್ನೂ ಆತನ ಬಳಿಗೆ ಕರೆತಂದರು. 33 ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು. 34 ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ಪರ್ಶಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ. 35 ಮುಂಜಾನೆ ಇನ್ನೂ ಮೊಬ್ಬರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು. 36 ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, 37 ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು. 38 ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು. 39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. 40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲಾರಿಕ್ಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. 41 ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. 42 ಕೂಡಲೇ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು. 43 ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು; 44 ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯ ಅಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು. 45 ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

2 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನಾಂಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತು. 2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 3 ಅಷ್ಟರಲ್ಲಿ ಕೆಲವರು ಒಬ್ಬ ಪಾಶ್ಚರ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದ್ದರು. 4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ದಾಟೆಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾಶ್ಚರ್ವವಾಯು ರೋಗಿಯನ್ನು ಮಲಗಿದ್ದ ಕಾಸಿಗೆಯ ಸಮೀಪ ಕೆಳಗಿಳಿಸಿದರು. 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾಶ್ಚರ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟವೆ” ಎಂದು ಹೇಳಿದನು. 6 ಆದರೆ ಶಾಸ್ತ್ರಗಳಲ್ಲಿ ಕೆಲವರು ಅಲ್ಲಿ ಕಳಿತುಕೊಂಡಿದ್ದು; 7 “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಅಲೋಚಿಸಿಕೊಳ್ಳುತ್ತಿದ್ದರು. 8 ಹೀಗೆ

ಅಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟವೆ ಅನ್ನುವುದೋ? ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗಿ ಎಂದು ನಿನಗೆ ಹೇಳುತ್ತೇನೆ” ಅಂದನು. 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. 13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಪಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. 15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. 16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. 18 ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. 19 ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. 20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಜ್ಯ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಜ್ಯವು ಹಳೆಯ ವಸ್ತ್ರವನ್ನು ಹಿಂಬಿಡುವುದರಿಂದ ಹರಕು ಹೆಚ್ಚಾಗುತ್ತದೆ. 22 ಮತ್ತು ಹಳೆಯಬುಧ್ದಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿರುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುಧ್ದಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುಧ್ದಿಗಳು ಏಕರೂಪವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುಧ್ದಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು. 23 ಯೇಸು ಸಬ್ಬತ್ ದಿನದಲ್ಲಿ ಪ್ರೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು. 24 ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು. 25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? 26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲ?” ಎಂದು ನುಡಿಯುತ್ತಾ, 27 “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಕೊಟ್ಟನಲ್ಲ?” ಎಂದು ನುಡಿಯುತ್ತಾ, 28 “ಸಬ್ಬತ್ ದಿನವು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. 28

ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು. 3 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. 2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ ಸಬ್ಬತ್ ದಿನದಲ್ಲಿ ಅವನನ್ನು ಸ್ಪೃಶ್ಯಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. 3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು. 4 ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದುದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು. 5 ಆಗ ಯೇಸು ಅವರ ಹೃದಯ ಕಾಣಿಸುತ್ತಾ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು. 6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದನ್ನರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. 7 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. 8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೋರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀಡೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. 9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. 10 ಏಕೆಂದರೆ ಆತನು ಅನೇಕರನ್ನು ಸ್ಪೃಶ್ಯಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು. 11 ಮತ್ತು ದೆವ್ವಗಳು ಆತನನ್ನು ಕಂಡಾಗಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು. 12 ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು. 13 ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14 ಆತನು ಅಪ್ರೈಸ್ತಲರೆಂದು ಹೆಸರಿಟ್ಟಿಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, 15 ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು. 16 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. 17 ಜೆಬೆಡಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆಗೇಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು. 18 ಅಂದ್ರೆಯ, ಫಿಲಿಪ್ಪ, ಬಾತೊಲೋಮಾಯ, ಮತ್ಥಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಥಿಯಾನು ಎಂದು ಹೆಸರುಗೊಂಡ ಸೀಮೋನ, 19 ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ. 20 ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ. 21 ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು. 22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಳ್ಳಿಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು. 23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ? 24 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು; 25 ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು. 26

ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು. 27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕಿದ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಅಸ್ಮಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು. 28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು. 29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aifn g165, aifnios g166) 30 ಅವರು “ಈತನಲ್ಲಿ ಅಶುದ್ಧತೆವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು. 31 ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು. 32 ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು. 33 ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ, 34 “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. 35 ದೇವರ ಚಿತ್ರದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.

4 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. 2 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ: 3 “ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. 4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು; 6 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲಕೊಡಲಿಲ್ಲ. 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.” 9 ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. 10 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. 11 ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನೂ ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.” 12 “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.” 13 ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? 14 ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. 15 ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. 16 “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; 17 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

18 “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; 19 ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದಂಟಗುವ ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. (aifn g165) 20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು. 21 ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? 22 ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. 23 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು. 24 ಮತ್ತೆ ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳಿಯುವ ಅಳತೆಯಿಂದಲೇ ನಿಮ್ಮನ್ನೂ ಅಳಿಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. 25 ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು. 26 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ 27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. 28 ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. 29 ಆದರೆ ಫಲವಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ದು ಕುಡುಗೋಲನ್ನು ಬಳಸುತ್ತಾನೆ” ಅಂದನು. 30 ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? 31 ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. 32 ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು. 33 ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 34 ಸಾಮ್ಯಗಳಲ್ಲದೆ ಆತನು ಒಂದನ್ನೂ ಹೇಳಲಿಲ್ಲ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನೂ ವಿವರಿಸಿ ಹೇಳುತ್ತಿದ್ದನು. 35 ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಅಚೇದದಕ್ಕೆ ಹೋಗೋಣ” ಎಂದು ಹೇಳಿದನು. 36 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು. 37 ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. 38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿಡ್ಡಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. 39 ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. 40 ತರುವಾಯ ಆತನು ಅವರನ್ನು “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು 41 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

5 ಆ ಮೇಲೆ ಅವರು ಸಮುದ್ರದ ಅಚೇದದಲ್ಲಿದ್ದ ಗೆರೆಸೇನರ ಸೀಮೆಗೆ ತಲುಪಿದರು. 2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು

ಸಂಧಿಸಿದನು. 3 ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಕಳಿಂದ ಮತ್ತು ಸರಪಳಿಗಳಿಂದ ಕಟ್ಟಿದ್ದರೂ ಅವನು ಸರಪಳಿಗಳನ್ನು ಕಿತ್ತು ಬೇಡಿಕಳನ್ನು ತುಂಡುತುಂಡು ಮಾಡುಬಿಡುತ್ತಿದ್ದನು; ಅವನನ್ನು ಯಾರೂ ಯಾವ ಸರಪಳಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹಠೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. 5 ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಅರ್ಪಣಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. 6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, 7 ಮಹಾಶಬ್ದದಿಂದ ಅರ್ಪಣಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣ್ಣೆ ನನ್ನನ್ನು ಹಿಂಸಿ ಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. 8 ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು. 9 ಯೇಸು, “ನಿನ್ನ ಹೆಸರು ಏನೇಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ, 10 ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. 11 ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. 12 ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು. 13 ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಲುಸಿರು ಕಟ್ಟಿ ಸತ್ತುಹೋದವು. 14 ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. 15 ಆ ದೆವ್ವಹಿಡಿದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. 16 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. 17 ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. 18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು. 19 ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನಗೊ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು. 20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. 21 ಯೇಸು ತಿರುಗಿ ದೋಣಿಯಲ್ಲಿ ಈಚೆದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. 22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾರೋರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು 23 “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. 24 ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. 25 ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. 26 ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. 27 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಅಲೋಚಿಸಿ

ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. 29 ಮುಟ್ಟಿದ ಕೂಡಲೆ ಆಕೆಯ ರಕ್ತಸ್ತಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು. 30 ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು 31 ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುಟ್ಟಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲ?” ಎಂದರು. 32 ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ, 33 ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. 34 ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು. 35 ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವೆ?” ಅಂದರು. 36 ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು. 37 ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. 39 ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ರಮಾಡುತ್ತಿದ್ದಾಳೆ” ಅನ್ನಲು, 40 ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆಯಾಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ, 41 ಅವಳ ಕೈಹಿಡಿದು, “ತಲಿಫಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ. 42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು. 43 ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿದರೆ ಎಂದು ಹೇಳಿದನು.

6 ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ವಜ್ರಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರೆ ಹೇಗೆ? 3 ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಕಾರ ಮಾಡಿದರು. 4 ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು. 5 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು. 7 ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು

ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8 “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9 ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು. 10 ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. 11 ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ರುಠಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು. 12 ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು. 13 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಏಕೈಕ ಹೆಚ್ಚು ಗುಣಪಡಿಸಿದರು. 14 ಅಷ್ಟರಲ್ಲಿ ಅರಸನಾದ ಹೆರೋದನನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು. 15 ಕೆಲವರು, “ಇವನು ಎಲೀಯನಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯಂತಲೂ” ಹೇಳಿದರು. 16 ಆದರೆ ಹೆರೋದನು ಆತನ ಸದ್ವಿರುದ್ಧ ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು. 17 ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ವಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ವಳನ್ನು ಮದುವೆಯಾಗಿದ್ದನು. 18 ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು. 19 ಇದರಿಂದ ಹೆರೋದ್ವಳ ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. 20 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. 21 ಆದರೆ ಹೆರೋದ್ವಳಿಗೆ ಅನುಕೂಲವಾದ ದಿನ ಬಂದಿತ್ತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ, 22 ಹೆರೋದ್ವಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. 23 ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. 24 ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು. 25 ಭಾಷೆ ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾಂತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು. 26 ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಆದರೂ ಅತಿಥಿಗಳಿಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. 27 ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; 28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾಂತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. 29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ

ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು. 30 ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು. 31 ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. 32 ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು. 33 ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು. 35 ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು; 36 ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು. 37 ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕೆವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು 38 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು. 39 ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟನು, 40 ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. 41 ಆ ಮೇಲೆ ಆತನು ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. 42 ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. 43 ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. 44 ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು. 45 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇರ್ತಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು. 46 ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. 47 ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು. 48 ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. 49 ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. 50 ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು. 51 ಶರವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು. 52 ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗಮನಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು. 53 ಅವರು ಸಮುದ್ರವನ್ನು ದಾಟಿ ಗೆನೆಜರೆತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು. 54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು, 55 ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ

ತೆಗೆದುಕೊಂಡು ಹೋದರು. 56 ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟುಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.

7 ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು. 2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು. 3 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ. 4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. 5 ಅದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇ ಆನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲ?” ಎಂದು ಕೇಳಿದರು. 6 ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. 7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ” ಎಂಬುದೇ. 8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು. 9 ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ; 10 ‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲು’ ಮೋಶೆಯು ಹೇಳಿದ್ದಾನೆ. 11 ನೀವಾದರೋ ‘ಬಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್’ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ” ಎಂದು ಹೇಳುವುದಾದರೆ 12 ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ. 13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರ್ಧರಿಸುವುದಿಲ್ಲವೆಂದಿಲ್ಲ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು. 14 ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ. 15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು. 16 “ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು. 17 ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು 18 ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು, 19 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅದು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು. 20 ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; 21 ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವುದು ರಾಜೋಚನಗಳು, ಹಾದರ, ಕಳ್ಳತನ, ಕೊಲೆ, 22 ವ್ಯಭಿಚಾರ, ದುರಾಶೆ, ಕಿಡುಕುತನ, ಮೋಸ,

ಕಾಮಾಭಿಲಾಷೆ, ಹೊಟ್ಟೆತಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. 23 ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.” 24 ಯೇಸು ಅಲ್ಲಿಂದ ಹೊರಟು ತೊರೆ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು. 25 ಕೂಡಲೆ ಒಬ್ಬ ಹೆಂಗಸು ಆತನ ಸುತ್ತಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೈವ ಹಿಡಿದಿತ್ತು. 26 ಆ ಹೆಂಗಸು ಸುರೋಪೋಯಿನಿಕ್ರದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೈವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ, 27 ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು. 28 ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಡಿನ ಕಳೆಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನುತ್ತವಲ್ಲ” ಎಂದು ಉತ್ತರಿಸಿದಳು. 29 ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೈವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು. 30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೈವ ಅವಳನ್ನು ಬಿಟ್ಟು ಹೋಗಿತ್ತು. 31 ಅನಂತರ ಆತನು ತೊರೆ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀರೋನ್ ಪಟ್ಟಣದ ಮಾರ್ಗವಾಗಿ ದೇಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. 32 ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು. 33 ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, 34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಪಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ. 35 ಕೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ವಚ್ಛವಾಗಿ ಮಾತನಾಡಿದನು. 36 ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. 37 ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

8 ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು, 2 “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ. 3 ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಿಳಲಿ ಬಿದ್ದಾರೆ. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲ” ಎಂದು ಅವರಿಗೆ ಹೇಳಿದನು. 4 ಅದಕ್ಕೆ ಶಿಷ್ಯರು, “ಈ ಆಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು. 5 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು. 6 ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಆಪ್ತಪಡಿಸಿದನು. ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು. 7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಂಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು. 8 ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. 9 ಊಟಮಾಡಿದವರು

ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು. 10 ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಯನೂಡ ಸೀಮೆಗೆ ಬಂದನು. 11 ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು. 12 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರು ಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು. 13 ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಅಜೇದಡಕ್ಕೆ ಹೋದನು. 14 ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು. 16 ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು. 17 ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿದಿರುವ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ? 18 ಕಣ್ಣಿಡ್ಡು ಕಾಣುವುದಿಲ್ಲವೋ? ಕಿವಿಯಿಡ್ಡು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? 19 ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಅಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು. 20 “ಮತ್ತು ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಗಳು” ಅಂದರು. 21 ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು. 22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. 23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು. 24 ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆವಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು. 25 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣುಗಳಿಗೆ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. 26 ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. 27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರಿಂದ ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು. 28 ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ಥಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು. 29 ಆತನು ಅವರನ್ನು ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು. 30 ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. 31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟ ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. 32 ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ

“ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು. 33 ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸ್ವತಃನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. 34 ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನೆಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇ? 37 ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾಗಿದೆ? 38 ವ್ಯಭಿಚಾರಣಿಯಿಂದಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

9 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು. 2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯೋಕಾಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೆ ಯೇಸುವು ರೂಪಾಂತರಗೊಂಡನು. 3 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು. 4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು. 5 ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲಿ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು. 6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು. 7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು. 8 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. 9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ಯ ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು. 10 ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ಯ ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 11 ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು. 12 ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಪುನರ್ಜ್ಞಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ? 13 ಆದರೆ ನಾನು ನಿಮಗೆ ಹೇಳುವುದೇನೆಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. 14 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲೂ ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು. 15 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.

16 ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು. 17 ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದಿದೆ ಅದು ಅವನನ್ನು ಮೂಗನನ್ನಾಗಿಸಿದೆ. 18 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕಡೆವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು. 19 ಅದಕ್ಕಾತನು, “ಎಲಾ, ಅಪನಂಬಿಕೆಯಿಂಥ ಸಂತಾನವೇ, ನಾನು ಇನ್ನಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು. 20 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. 21 ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ; 22 ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡೆವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು. 23 ಯೇಸು ಅವನಿಗೆ, “ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ಯಾತ್ರೆಯೇ? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. 24 ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು. 25 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಅ ದೆವ್ವವನ್ನು ಗದರಿಸಿ, “ಎಲ್ಲಿ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೊಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು. 26 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು. 27 ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು. 28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು. 29 ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು. 30 ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. 31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು. 32 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು. 33 ಅವರು ಕಪೆರ್ನಾಯಿಗಿ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. 34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. 35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ, 36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, 37 “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತವಲ್ಲ, ನನ್ನನ್ನು ಕಳುಹಿಸಿಕೊಟ್ಟಿರುವವನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. 38 ಯೋಹಾನನು

ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿರುವಲ್ಲವಾದ್ದರಿಂದ ಅವನಿಗೆ ಅಡಿಮಾಡಿದೆವು” ಎಂದು ಹೇಳಿದನು. 39 ಅದಕ್ಕೆ ಯೇಸು, “ಅವನಿಗೆ ಅಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. 40 ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ. 41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. 42 ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿದಿರುವುದು ಅವನಿಗೆ ಉತ್ತಮ. 43 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣನಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಅರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067) 45 ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣನಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067) 47 ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣನಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067) 48 ನರಕದಲ್ಲಿರುವ ಹುಳಿ ಸಾಯುವುದಿಲ್ಲ, ಬೆಂಕಿ ಅರುವುದಿಲ್ಲ. 49 “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು. 50 ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ತಗಾದರೆ ಅದನ್ನು ಇನ್ನಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”

10 ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೋರ್ಡನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. 2 ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ?” ಎಂದು ಕೇಳಿದರು. 3 ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು. 4 ಅದಕ್ಕೆ ಅವರು, “ಮೊಶೆಯನು ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. 5 ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6 ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. 7 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8 ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9 ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಲಗಿಸಬಾರದು” ಎಂದು ಹೇಳಿದನು. 10 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಅ ವಿಷಯವಾಗಿ ಆತನನ್ನು ಪುನಃ ಕೇಳಿದರು. 11 ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು. 13 ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ

ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು. 16 ಆಗ ಅತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಅಶಿರ್ವದಿಸಿದನು. 17 ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲಾರಿ, “ಒಳ್ಳೆಯ ಬೋಧಕನೇ, ನಾನು ನಿನ್ನಿಷ್ಟೇವಕ್ಕೆ ಬಾಧ್ಯಸ್ತನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. (aīrñios g166) 18 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. 19 ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ತನ್ನಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. 20 ಅವನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು, 21 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಅಪ್ಪಾಸಿಯನ್ನೊಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂತೃಪ್ತಿಯಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 22 ಆದರೆ ಅವನು ಬಹಳ ಆಸಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು. 23 ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಎಲ್ಲರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. 24 ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. 25 ಎಲ್ಲರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟಿಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. 26 ಈ ಮಾತಿಗೆ ಅವರು ಇನ್ನಷ್ಟು ಅಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 27 ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ, ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು. 28 ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು. 29 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗಳನ್ನಾಗಲಿ ಬಿಟ್ಟು ಬಿಡುವವನೋ, 30 ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗಳಿದ್ದು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. (aīrñ g165, aīrñios g166) 31 ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು. 32 ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಅಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಅತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು; 33 ಅವರಿಗೆ, “ನೋಡಿದಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರೀಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು. 34 ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾಪಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 35 ಆಗ ಜೆಬದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು

ನಮಗೋಸ್ಕರ ಮಾಡಬೇಕೆಂದು” ಹೇಳಿದರು. 36 ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು, 37 ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು. 38 ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೇ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೇ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. 39 ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು. 40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗಿದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. 41 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು. 42 ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿದ್ದೀ. 43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. 44 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಿಬೇಕು. 45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂಬ ಹೇಳಿದನು. 46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. 47 ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜೀರಿತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. 48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು. 49 ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ದೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು. 50 ಅವನು ತನ್ನ ಹೊಡಿಕೆಯನ್ನು ತೆಗೆದುಹಾಕಿ ಕಟ್ಟಿನ ಎದ್ದು ಯೇಸುವಿನ ಬಳಿಗೆ ಬಂದನು. 51 ಯೇಸು ಅವನನ್ನು “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು. 52 ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.

11 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಸಗೆ ಹಾಗೂ ಬೇಥಾನದ ಬಳಿಯಲ್ಲಿರುವ ಎಫ್ತೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, 2 “ನಿಮ್ಮದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ. 3 ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು. 4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು. 5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು. 6 ಅದಕ್ಕೆ ಯೇಸು

ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. 7 ಶಿಷ್ಯರು ಆ ಕತ್ತಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು. 8 ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು. 9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; 10 ನಮ್ಮ ಪಿತೃವಾದ ದಾವೀದನ ರಾಷ್ಟ್ರವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಅರ್ಪಣಿಸಿದರು. 11 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಧಾನ್ಯಕ್ಕೆ ಹೊರಟು ಹೋದನು. 12 ಮರುದಿನ ಅವರು ಬೇಧಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು. 13 ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೆನಾದರೂ ಹಣ್ಣು ಸಿಕ್ಕಿತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. 14 ಆಗ ಯೇಸು ಆ ಮರಕ್ಕೆ, “ಇನ್ನೊಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (a10n g165) 15 ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕಡೆದಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; 16 ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. 17 ಮತ್ತು ಆತನು ಉಪದೇಶಮಾಡಿ, “ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು” ಎಂದು ಬರೆದಿದೆಯಲ್ಲಾ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿದನು. 18 ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಆತ್ಮಾಶ್ವಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. 19 ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. 20 ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. 21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ 22 ಯೇಸು ಹೇಳಿದ್ದೇನೆಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24 ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25 ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. 26 ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. 27 ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು, 28 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು. 29 ಯೇಸು ಅವರಿಗೆ, “ನಾನೂ

ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 30 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಲಿ ಅಂದನು. 31 ಆಗ ಅವರು, “ಪರಲೋಕದಿಂದ ಬಂದಿತೆಂದು” ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಿಲ್ಲ’ ಅಂದಾನು; 32 ‘ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. 33 ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.

12 ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು. 2 ಫಲಕಾಲವು ಬಂದಾಗ ತನಗೆ ಬರತಕ್ಕ ಫಲವನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು. 3 ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬಿಟ್ಟಿರಲಿಲ್ಲ ಕಳುಹಿಸಿಬಿಟ್ಟರು. 4 ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು. 5 ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು. 6 ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರಿಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. 7 ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು, 8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಡಾಡಿದರು. 9 ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು. 10 “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಳಲ್ಲಾಯಿತು. 11 ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಿಲ್ಲವೇ?” ಅಂದನು. 12 ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು. 13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ದರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು. 14 ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು. 15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು. 16 ಆಗ

ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. 17 ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು. 18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ಭಕ್ತಿಯಾದ ಆತನ ಬಳಿಗೆ ಬಂದು, 19 ಆತನನ್ನು ಪ್ರಶ್ನಿಸಿದ್ದಾನೆಂದರೆ, “ಬೋಧಕನೇ, ಅಣ್ಣನಾದವನು ಮಕ್ಕಳಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯ ನಮಗಾಗಿ ಬರೆದಿಟ್ಟಿದ್ದಾನಲ್ಲವೇ. 20 “ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. 21 ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು. 22 ಇನ್ನೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಹೀಗೆಯೇ ಆ ಸ್ತ್ರೀಯೂ ಸತ್ತಳು. 23 ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲ” ಎಂದರು. 24 ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ? 25 ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. 26 ಆದರೆ ಸತ್ತವರು ಬದುಕಿ ಬರುತ್ತಾರೆಯೆಂಬುದನ್ನು ಕುರಿತು ಹೇಳಬೇಕಾದರೆ ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?” 27 ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದೀರಿ” ಎಂದು ಹೇಳಿದನು. 28 ಶಾಸ್ತ್ರಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಅಜ್ಞೆಗಳಲ್ಲಿ ಮುಖ್ಯವಾದುದು ಯಾವುದು?” ಎಂದು ಆತನನ್ನು ಕೇಳಿದರು. 29 ಅದಕ್ಕೆ ಯೇಸು, “ಇಸಾಯಾಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು. 30 ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು” ಎಂಬುದೇ ಮುಖ್ಯವಾದ ಅಜ್ಞೆ. 31 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬುದೇ ಎರಡನೆಯ ಅಜ್ಞೆ. ಇವುಗಳಿಗಿಂತ ಹೆಚ್ಚಿನ ಅಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು. 32 ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ತವನೇ ಹೇಳಿದ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. 33 ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು. 34 ಅವನು ಬುದ್ಧಿಯಿಂದ ಉತ್ತರಕೊಟ್ಟಿದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. 35 ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಗಳು ಕ್ರಿಸ್ತನನ್ನು ದಾವಿದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? 36 “ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು” ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ. 37 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು. 38 ಆತನು ಉಪದೇಶಮಾಡಿ

ಹೇಳಿದ್ದೇನೆಂದರೆ, “ಶಾಸ್ತ್ರಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ, 39 ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ದೇವಣಿಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. 40 ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು. 41 ಯೇಸು ದೇವಾಲಯದ ಅವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚಿಹಣ ಹಾಕುತ್ತಿದ್ದರು. 42 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. 43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 44 ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಅಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

13 ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು. 2 ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು. 3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ, 4 ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು. 5 ಯೇಸು ಅವರಿಗೆ ಹೇಳಿದ್ದೇನೆಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. 6 ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. 7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ. 9 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, 10 ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. 11 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, 12 ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, 13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.” 14 “ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. 15 ಮಾಳಿಗೆಯ ಮೇಲಿರುವವನು ಕೆಳಗೆ ಇಳಿದು

ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. 16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ. 17 “ಆದರೆ ಆ ದಿನಗಳಲ್ಲಿ ಗರ್ಭಿಣಿಯಿಗಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! 18 ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. 19 ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದು ಇಲ್ಲ. 20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನೆರಪಾಡಿಯಾದರೂ ಉಳಿಯುವುದಿಲ್ಲ, ಆದರೆ ತಾನು ಅರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ. 21 “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಅತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. 22 ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಅರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 23 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ ಹೇಳಿದ್ದೇನೆ. 24 ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “ಸೂರ್ಯನು ಕತ್ತಲಾಗಿ ಹೋಗುವನು. 25 ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.” 26 ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. 27 ಮತ್ತು ಅತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಅರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.” 28 “ಅಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲಿ. 29 ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. 30 ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 31 ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.” 32 “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಿ, ಮಗನಿಗಾಗಿಲಿ ತಿಳಿಯದು. 33 ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. 34 ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ. 35 “ಮನೆಯ ಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! 36 ಅತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. 37 ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

14 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಜಕರೂ ಶಾಸ್ತ್ರೀಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು. 2 “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು. 3 ಅತನು ಬೇಥಾನದಲ್ಲಿರುವ ಕುಪ್ಪರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಿಮಾಂಸಿ ತೈಲದ

ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. 4 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? 5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲ?” ಎಂದು ಹೇಳಿ ಆಕೆಯನ್ನು ದೂಷಿಸಿದರು. 6 ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. 9 ಸುವಾಸನೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯು ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು. 10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. 11 ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. 12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು. 13 ಅತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. 14 ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ. 15 “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು. 16 ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು. 17 ಸಂಜೆಯಾದಾಗ ಅತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. 18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು. 19 ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲ?” ಎಂದು ಕೇಳತೊಡಗಿದರು. 20 ಅತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. 21 ಆಸ್ತಾದಲ್ಲಿ ಬಿರಿದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಎಂದನು. 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು. 23 ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಪತ್ರಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. 24 ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ. 25 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು. 26 ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು. 27 ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು

ಬಿಟ್ಟು ಓಡಿಹೋಗುವಿರಿ. ಏಕೆಂದರೆ; “ನಾನುಕುರುಬನನ್ನು ಹೊಡೆಯುವೆನು; ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. 53 ಅವರು ಕುರಿಗಳು ಚರಿದ ಹೋಗುವವು” ಎಂದು ಬರೆದಿದೆಯಲ್ಲಾ ಅಂದನು. 28 ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು. 29 ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. 30 ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು. 31 ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಆದರಂತೆಯೇ ಶಿಷ್ಯರೆಲ್ಲರೂ ಹೇಳಿದರು. 32 ಆವರು ಗೆತ್ಸೆಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲಿ ಕುಳಿತುಕೊಂಡಿರಿ” ಎಂದು ಹೇಳಿದನು. 33 ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಂದು ಬೆಚ್ಚಿಬರೆಗಾಗಿ ಮನಗುಂದಿದವನಾದನು. 34 ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು. 35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು. 36 “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು. 37 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? 38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು. 39 ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು. 40 ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. 41 ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ. 42 ಎಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿರುವೆನೋಡು” ಎಂದು ಹೇಳಿದನು. 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರೀಗಲೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಸಾಕ್ಷಿದುಕೊಂಡು ಅವನೊಂದಿಗೆ ಬಂದರು. 44 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೋ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು. 45 ಆದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. 46 ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. 47 ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 48 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? 49 ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು. 50 ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು. 51 ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು; 52 ಅವರು ಅವನನ್ನು ಹಿಡಿಯಲೂ ಅವನು

ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. 53 ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರೀಗಳು ಕೂಡಿಬಂದರು. 54 ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. 55 ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. 56 ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. 57 ತರುವಾಯ ಕೆಲವರು ಎದ್ದು ನಿಂತು, “ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕಡೆವಿಬಿಟ್ಟು ಕೈಯಿಂದ ಕಟ್ಟಿದಿರುವ ಮತ್ತೊಂದು ಅಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು” ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು. 59 ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. 60 ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು. 61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ವತಃ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು. 62 ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು. 63 ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ? 64 ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. 65 ಅಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುಟ್ಟು ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. 66 ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು, 67 ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೆತಿನ ಯೇಸುವಿನೊಂದಿಗೆ ಇದ್ದವನು” ಎಂದಳು. 68 ಆದರೆ ಅವನು ನಿರಾಕರಿಸಿ “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ. ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು. 69 ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು. 70 ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು. 71 ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶರಿಸಿಕೊಳ್ಳುವುದಕ್ಕೂ ಅಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು. 72 ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವೃಥೆಪಟ್ಟು ದುಃಖಭರಿತನಾಗಿ ಆತ್ಮನು.

15 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರೀಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಅಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪೀಠಾತನಿಗೆ ಒಪ್ಪಿಸಿದರು. 2 ಪೀಠಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು. 3 ಮುಖ್ಯಯಾಜಕರು

ಅತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. 4 ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು. 5 ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು. 6 ಪ್ರತಿ ಸಪ್ತಕವ್ಯದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು. 7 ಅಲ್ಲಿ ಬರಬ್ಬನೆಂಬವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು. 8 ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. 9 ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರೋ?” ಎಂದು ಅವರನ್ನು ಕೇಳಿದನು. 11 ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಲಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು. 12 ಆದಕ್ಕೆ ಪಿಲಾತನು ತಿರುಗಿ ಅವರನ್ನು “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು. 13 ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು. 14 ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಅಭೇಲಿಸಿ ಕೂಗಿಕೊಂಡರು. 15 ಆದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. 16 ಸಿಪಾಯಿಗಳು ಅತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. 17 ಯೇಸುವಿಗೆ ನಸುಗಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅತನ ತಲೆಯ ಮೇಲೆ ಇಟ್ಟರು. 18 ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಅತನಿಗೆ ಅಪಹಾಸ್ಯಮಾಡಿ ವಂದಿಸಿದರು. 19 ಬೆತ್ತದಿಂದ ಅತನ ತಲೆಯ ಮೇಲೆ ಹೊಡೆದು, ಅತನ ಮೇಲೆ ಉಗುಳಿ, ಅತನ ಮುಂದೆ ಮೊಣಕಾಲಾರಿ ನಮಸ್ಕರಿಸಿದರು. 20 ಹೀಗೆ ಅತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗಂಪು ಮೇಲಂಗಿಯನ್ನು ತೆಗೆದು ಅತನ ಬಟ್ಟೆಗಳನ್ನು ಅತನಿಗೆ ತೊಡಿಸಿ ಅತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 21 ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಅತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೊಂದರೆ, ಅಲೆಕ್ಸಾಂಡ್ರ ಹಾಗೂ ದೊಷ ಎಂಬುವರ ತಂದೆಯಾದ ಕುರೇನೇ ಪಟ್ಟಣದ ಸೀಮೋನನು. 22 ಬಳಿಕ ಅತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ. 23 ಅಲ್ಲಿ ಅತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಅತನು ಅದನ್ನು ಕುಡಿಯಲಿಲ್ಲ. 24 ಅವರು ಅತನನ್ನು ಶಿಲುಬೆಗೆ ಹಾಕಿ ಅತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಲಿ ಹಾಕಿ ಪಾಲಮಾಡಿಕೊಂಡರು. 25 ಅತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26 “ಈತನು ಯೆಹೂದ್ಯರ ಅರಸನು” ಎಂದು ಅತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು ಶಿಲುಬೆಯ ಮೇಲೆ ಬರೆಯಲಾಗಿತ್ತು. 27 ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಅತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಅತನ ಸಂಗಡ ಶಿಲುಬೆಗೆ ಹಾಕಿದರು. 28 ಅತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಅಗ್ಗಾಡಿಸಿ “ಆಹಾ, ದೇವಾಲಯವನ್ನು ಕೆಡೆದು ಮೂರು ದಿನದಲ್ಲಿ ಪುನಃ ಕಟ್ಟುವವನೇ, 30 ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಅತನನ್ನು ಅಪಹಾಸ್ಯ ಮಾಡಿದರು. 31 ಅದೇ ಮೇರೆಗೆ ಮುಖ್ಯಯಾಜಕರ ಶಾಸ್ತ್ರೀಗೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು.

ಅತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಅತನನ್ನು ನಿಂದಿಸುತ್ತಿದ್ದರು. 33 ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 34 ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ಕಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು. 35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಅತನು ಎಲೀಯನನ್ನು ಕರೆಯುತ್ತಾನೆ” ಅಂದರು. 36 ಆಗ ಒಬ್ಬನು ಓಡಿಹೋಗಿ ಸ್ತಂಭದಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೊಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಅತನಿಗೆ ಕೊಟ್ಟನು. 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. 38 ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. 39 ಯೇಸು ಹೀಗೆ ಪ್ರಾಣಬಿಟ್ಟಿದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು. 40 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಅತನು ಗಲಿಲಾಯದಲ್ಲಿದ್ದಾಗ ಅತನನ್ನು ಹಿಂಬಾಲಿಸಿ ಸೇವಮಾಡುತ್ತಿದ್ದವರಾದ ಮಗ್ಗಲದ ಮರಿಯಳು, ಚಿಕ್ಕ ಯಾಕೋಬನ ಮತ್ತೆ ಯೋಸೇಯನ ತಾಯಿಯಾದ ಮರಿಯಳು, ಸಲೋಮಿ ಎಂಬುವರು ಹಾಗೂ ಅತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು. 42 ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು. 43 ಹೀಗಿರಲಾಗಿ ಅರಿಮಥಾಯದ ಯೋಸೇಫನಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರಿಸಭೆಯ ಗೌರವಸ್ಥನಾದ ಸದ್ವಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. 44 ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. 45 ಅತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು. 46 ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು. 47 ಮಗ್ಗಲದ ಮರಿಯಳೂ ಮತ್ತು ಯೋಸೇಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.

16 ಸಬ್ಬತ್ ದಿನ ಕಳೆದ ಮೇಲೆ ಮಗ್ಗಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2 ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3 “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4 ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5 ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೆತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಅತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಅತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7 ಆದರೆ ನೀವು ಹೋಗಿ ಅತನ ಶಿಷ್ಯರಿಗೂ ಪೇತ್ರನಿಗೂ ಅತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಅತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8 ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. 9 (note: The most reliable and earliest manuscripts do

not include Mark 16:9-20.) ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ಗಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10 ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11 “ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14 ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15 ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16 ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17 “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18 ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರೂ ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಲೂಕ

1 ಸನ್ಮಾನದ ಥೆಯೊಫೀಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ. 2 ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸಮಾರ್ಥವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು. 3 ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನ್ನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು. 4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು. 5 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಅರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. 6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. 7 ಆದರೆ ಎಲಿಸಬೇತ್‌ಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. 8 ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. 9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. 10 ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರೂ ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ, 11 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13 ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತ್‌ಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14 ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮಧ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16 ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. 18 ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. 19 ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾಕ್ಯವನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. 20 ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು. 21 ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಅಶ್ಚರ್ಯಪಟ್ಟರು. 22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. 23 ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. 24 ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತ್‌ಳು ಬಸರಾಗಿ

ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. 25 “ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲ” ಎಂದು ಹೇಳಿದಳು. 26 ಎಲಿಸಬೇತ್‌ಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲೀಲಾಯ ಸೀಮೆಯ, ನಜರೆತ್‌ನು ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; 27 ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. 28 ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. 29 ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಅಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. 30 ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. 31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. 32 ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. 33 ಆತನು ಯೋಕಾಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. (lūka g165) 34 ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲ” ಎಂದು ಕೇಳಿದಳು. 35 ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. 36 ಇಗೋ, ನಿನ್ನ ಬಂಧುವಾದ ಎಲಿಸಬೇತ್‌ಳಿದ್ದಾಳಲ್ಲ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. 37 ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. 38 ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು. 39 ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40 ಜಕರೀಯನ ಮನೆಯನ್ನು ಸೇರಿ ಎಲಿಸಬೇತ್‌ಳಿಗೆ ವಂದಿಸಿದಳು. 41 ಎಲಿಸಬೇತ್‌ಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದುಕಾಡು ಮತ್ತು ಎಲಿಸಬೇತ್‌ಳು ಪವಿತ್ರಾತ್ಮಭರಿತಳಾದಳು. 42 ಆಗ ಆಕೆಯು ಮಹಾಧನಿಯಿಂದ ಕೂಡಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಅಶೀರ್ವಾದ ಹೊಂದಿದ್ದು. 43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿದಾಯಿತು? 44 ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45 ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46 ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47 ನನ್ನ ಅತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49 ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 50 ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. 51 ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚರಿಸಿಬಿಟ್ಟಿದ್ದಾನೆ. 52 ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ. 53 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54 ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ

ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. (a10n g165) 56 ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿರುವ ತನ್ನ ಮನೆಗೆ ಹಿಂತಿರುಗಿ ಹೋದಳು. 57 ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. 58 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. 59 ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುಸ್ತನಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರಿಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. 60 ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು, 61 ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲ” ಎಂದು ಆಕೆಗೆ ಹೇಳಿದರು. 62 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರಿಯನಿಗೆ ಸನ್ನಿವಾಡಿ ಕೇಳಿದರು. 63 ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನವು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. 64 ಕೂಡಲೇ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. 65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. 66 ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. 67 ಇದಲ್ಲದೆ ಆ ಮಗುವಿನ ತಂದೆಯಾದ ಜಕರಿಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ, 68 “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಭೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; 69 ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. 70 ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, (a10n g165) 71 ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. 72 ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. 74 ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ. 76 ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವೆ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ, 77 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯಿಂದ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವೆ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ, 79 ಅದು ಕತ್ತಲೆಯಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.” 80 ಆ ಬಾಲಕನು ಬೆಳೆದು ಅತ್ಯದ್ಭುತ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.

2 ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಅಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. 2 ಇದು ಕುರೇನ್ನನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. 3 ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. 4 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದುದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ

ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೆತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. 6 ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು. 7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಭತ್ತದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8 ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿರುವುದು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, 9 ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10 ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. 11 ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರದಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. 12 ಆದರೆ ಗುರುತೇನೆಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. 13 ಪಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. 15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, 16 ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. 17 ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. 18 ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. 19 ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20 ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. 21 ಆ ಕೂಸಿಗೆ ಸುಸ್ತನಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ನೀಡಿದ್ದನು. 22 ಮೇಲೆಯೇ ಧರ್ಮಶಾಸ್ತ್ರದಲ್ಲಿ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಾಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು. 24 ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಿ” ಬಲಿಕೊಡಬೇಕಾಗಿತ್ತು. 25 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನಿತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತ್ಯಾಸವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು. 26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು. 27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು, 28 ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ, 29 “ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು. 30 ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು. 32 ಆತನು ಅನ್ಯಜನರಿಗೆ ಜ್ಞಾನೋದಯದ

ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು. 33 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಅಶ್ಚರ್ಯಪಡುತ್ತಿರಲು, 34 ಸಿಮೆಯೋನನು ಅವರನ್ನು ಅಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು; ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು; 35 ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದನು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು. 36 ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಾಳಿಂದ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು, 37 ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲು ದೇವರನ್ನು ಆರಾಧಿಸುತ್ತಿದ್ದಳು. 38 ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು. 39 ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೆತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. 40 ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು. 41 ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು. 42 ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು. 43 ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಆದನ್ನು ತಿಳಿಯದೆ, 44 ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ, 45 ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು. 46 ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು. 47 ಆತನು ಅಡಿದ ಮಾತುಗಳನ್ನು ಕೇಳಿದವರೆಲ್ಲರೂ ಆತನ ಬುದ್ಧಿಗೂ ಉತ್ತರಗಳಿಗೂ ಅಶ್ಚರ್ಯಪಟ್ಟರು. 48 ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲ” ಎಂದು ಹೇಳಲು, 49 ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೀರೇ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು. 50 ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ. 51 ಬಳಿಕ ಆತನು ಅವರ ಜೊತೆಯಲ್ಲಿ ನಜರೆತೆಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. 52 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.

3 ಚಕ್ರವರ್ತಿಯಾದ ತಿಬೇರಿಯನು ಅಲ್ಲಿಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತರಾರು ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ನನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ 2 ಅನ್ನನು ಮತ್ತು ಕಾಯುಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು. 3 ಆತನು ಯೂದನ್ ಹೊಳೆಯ

ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು. 4 ಇದು ಯೆಶಾಯನಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಿಗೆ ಮಾಡಿರಿ. ಎಲ್ಲಾ ಹಳ್ಳಿಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ದೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು” ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. 7 ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ವಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವಂತೆ ನೀಮಗೆ ಎಚ್ಚರಿಕೆಕೊಟ್ಟವರಾರು? 8 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನ ನಮಗೆ ತಂದೆಯಲ್ಲವೇ’ ಎಂದು ನಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಯಾಣದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. 9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು. 10 ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ 11 ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು. 12 ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು, 13 ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು. 14 ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು. 15 ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಎಂದೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು, 16 ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು. 17 ಆತನು ಮೊದಲನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲೆಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಅರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. 18 ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು. 19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟದರಿಂದ, 20 ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. 21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು 22 ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು. 23 ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು; 24 ಹೇಲಿಯನು ಮತ್ಥಾತನ

ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮಲ್ಲಿಯನ ಮಗನು; ಮಲ್ಲಿಯನು ಯನ್ನಾಯನ ಮಗನು; 25 ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ಥಥೀಯನ ಮಗನು; ಮತ್ಥಥೀಯನು ಅಮೋಸನ ಮಗನು; ಅಮೋಸನು ನಹೂಮನ ಮಗನು; ನಹೂಮನು ಎಸ್ಸಿಯ ಮಗನು; ಎಸ್ಸಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು; 26 ಮಹಾಥನು ಮತ್ಥಥೀಯನ ಮಗನು; ಮತ್ಥಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಫನ ಮಗನು; ಯೋಸೇಫನು ಯೂದನ ಮಗನು; ಯೂದನು ಯೋಹಾನನ ಮಗನು; 27 ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು; ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು; 28 ನೇರಿಯನು ಮಲ್ಲಿಯನ ಮಗನು; ಮಲ್ಲಿಯನು ಅದ್ಮಿಯನ ಮಗನು; ಅದ್ಮಿಯನು ಕೋಸಾಮನ ಮಗನು; ಕೋಸಾಮನು ಎಲ್ಲದಾಮನ ಮಗನು; ಎಲ್ಲದಾಮನು ಏರನ ಮಗನು; 29 ಏರನು ಯೆಹೋಷೂಫನ ಮಗನು; ಯೆಹೋಷೂಫನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು; 30 ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಾಕೀಮನ ಮಗನು; 31 ಎಲಿಯಾಕೀಮನು ಮೇಲಿಯಾನ ಮಗನು; ಮೇಲಿಯಾನು ಮೆನ್ನನ ಮಗನು; ಮೆನ್ನನು ಮತ್ಥಾಥನ ಮಗನು; ಮತ್ಥಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು; 32 ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು; 33 ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಅನ್ಯೇಯನ ಮಗನು; ಅನ್ಯೇಯನು ಎಸ್ತೋನನ ಮಗನು; ಎಸ್ತೋನನು ಪೆರೇಜನ ಮಗನು; 34 ಪೆರೇಜನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು; 35 ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೇಗನ ಮಗನು; ಪೆಲೇಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು; 36 ಸಾಲನು ಕಯಾನಾನನ ಮಗನು; ಕಯಾನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮಕನ ಮಗನು; 37 ಲಾಮಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೇದನ ಮಗನು; ಯೆರೇದನು ಮಹಲೇಲನ ಮಗನು; ಮಹಲೇಲನು ಕಯಾನಾನನ ಮಗನು; 38 ಕಯಾನಾನನು ಎನ್ಮೋಷನ ಮಗನು; ಎನ್ಮೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.

4 ಯೇಸು ಪವಿತ್ರಾತ್ಮಭರಿತನಾಗಿ ಯೂದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ, 2 ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು. 3 ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು, 4 ಯೇಸು ಅವನಿಗೆ, “ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ” ಎಂದು ಬರೆದಿದೆ” ಎಂದು ಉತ್ತರಕೊಟ್ಟನು. 5 ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ, 6 “ಇವೆಲ್ಲವನ್ನೂ ಅಧಿಕಾರವನ್ನೂ ಇವುಗಳ ವ್ಯಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ; 7 ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು. 8 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು” ಎಂಬುದಾಗಿ ಬರೆದಿದೆ” ಎಂದು ಉತ್ತರಕೊಟ್ಟನು. 9 ಇದಲ್ಲದೆ

ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು. 10 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; 11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು. 12 ಅದಕ್ಕೆ ಆತನು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು” ಹೇಳಿದೆ” ಎಂದು ಉತ್ತರ ಕೊಟ್ಟನು. 13 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು. 14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. 15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು. 16 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೆತ್‌ಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು. 17 ಆಗ ಯೆಶಾಯನೊಬ್ಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು. 18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾತ್ಸರ್ಯವನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ 19 ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” 20 ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದಿದ್ದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, 21 ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರೆವೇರಿದೆ” ಎಂದು ಹೇಳುತ್ತಿರುವಾಗ, 22 ಎಲ್ಲರೂ ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು. 23 ಅದಕ್ಕೆ ಯೇಸು ಅವರಿಗೆ, “ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ” ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೊಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ. 24 ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಮಗೆ ಸತ್ಯವಾಗಿ ಹೇಳುತ್ತೇನೆ. 25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ; 26 ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ಪ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು. 27 ಮತ್ತು ಎಲೀಷೆನೊಬ್ಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು. 28 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, 29 ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು. 30 ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು. 31 ಬಳಿಕ ಆತನು ಘಟ್ಟ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೊಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು, 32 ಆತನ ಮಾತು ಅಧಿಕಾರವುಳ್ಳದ್ದಾಗಿದ್ದರಿಂದ ಅವರು ಆತನ ಉಪದೇಶಕ್ಕೆ ಆತ್ಮಾಶ್ಚರ್ಯಪಟ್ಟರು. 33 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೆತಿನ ಯೇಸುವೇ, ನಮ್ಮ

ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ" ಎಂದು ಜೋರಾಗಿ ಕೂಗಿ ಹೇಳಿದನು. 35 ಯೇಸು ದೇವವನ್ನು ಗದರಿಸಿ, "ಸುಮ್ಮನಿರು, ಇವನನ್ನು ಬಿಟ್ಟು ಹೋಗು" ಎನ್ನಲಾಗಿ ಆ ದೇವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. 36 ಅದಕ್ಕೆ ಎಲ್ಲರು ಬೆರಗಾಗಿ, "ಇದೆಂದ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 37 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು. 38 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯು ವಿಷಯದಲ್ಲಿ ಅಲ್ಲಿದ್ದವರು ಆತನನ್ನು ಬೇಡಿಕೊಂಡರು. 39 ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗಲು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು. 40 ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರೆತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. 41 ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. 42 ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. 43 ಆದರೆ ಆತನು ಅವರಿಗೆ, "ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ" ಎಂದು ಹೇಳಿದನು. 44 ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

5 ಒಮ್ಮೆ ಯೇಸು ಗೆನೆಜರತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತವರೆದು ನೂಕಾಡುತ್ತಿದ್ದರು. 2 ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3 ಆ ದೋಣಿಗಳಲ್ಲಿ ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು. 4 ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, "ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿ" ಎಂದು ಹೇಳಿದನು. 5 ಅದಕ್ಕೆ ಸೀಮೋನನು, "ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ" ಅಂದನು. 6 ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತಿದ್ದವು. 7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗು ಹಾಗಾದವು. 8 ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, "ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು" ಅಂದನು. 9 ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಅಶ್ಚರ್ಯಪಟ್ಟಿದ್ದರು. 10 ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಅಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, "ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ" ಎಂದು ಹೇಳಿದನು. 11 ಅವರು

ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನೂ ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು. 12 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಪ್ಪರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಿ. "ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ" ಎಂದು ಬೇಡಿಕೊಂಡನು. 13 ಆತನು ಕೈನೀಡಿ ಅವನನ್ನು ಮುಟ್ಟಿ, "ನನಗೆ ಮನಸ್ಸುಂಟು, ಶುದ್ಧನಾಗು" ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು. 14 ಆಗ ಆತನು ಅವನಿಗೆ, "ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಅಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ" ಎಂದು ಅಪ್ಪಣೆಕೊಟ್ಟನು. 15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ತಮ್ಮ ತಮ್ಮ ರೋಗಗಳಿಂದಾಗಿ ವಾಸಿಮಾಡಿಸಿಕೊಳ್ಳುವುದಕ್ಕೂ ಗುಂಪುಗುಂಪಾಗಿ ಬಂದು ಸೇರಿದರು. 16 ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. 17 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು. 18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾಶ್ಚವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. 19 ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. 20 ಯೇಸು ಅವರ ನಂಬಿಕೆಯನ್ನು ನೋಡಿ, "ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಅಂದನು. 21 ಅದಕ್ಕೆ ಆ ಶಾಸ್ತ್ರೀಳೂ ಮತ್ತು ಫರಿಸಾಯರೂ, "ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?" ಎಂದು ಅಂದುಕೊಳ್ಳುತ್ತಿದ್ದರು. 22 ಆದರೆ ಅವರು ಹಾಗೆಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು? 23 ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? 24 ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು" ಎಂದು ಹೇಳಿ, ಆ ಪಾಶ್ಚವಾಯು ರೋಗಿಯನ್ನು ನೋಡಿ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದು ಹೇಳಿದನು. 25 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. 26 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, "ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು" ಅಂದರು. 27 ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತ್ತದ್ದೆ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, "ನನ್ನನ್ನು ಹಿಂಬಾಲಿಸು" ಎಂದು ಅವನನ್ನು ಕರೆಯಲು, 28 ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು. 29 ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. 30 ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರೀಳೂ ಆತನ ದ್ವಿಷ್ಟರ ಮೇಲೆ ಗೊಣಗುಟ್ಟುತ್ತಾ, "ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?" ಎಂದು ಕೇಳಿದರು. 31 ಅದಕ್ಕೆ ಯೇಸು, "ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; 32 ನಾನು ನೀತಿಂತರನ್ನಲ್ಲ, ಪಶ್ಚಾತ್ತಾಪಪಟ್ಟ ದೇವರ ಕಡೆಗೆ ತಿರುಗಿಕೊಳ್ಳಲಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ" ಎಂದು ಅವರಿಗೆ ಉತ್ತರಕೊಟ್ಟನು.

33 ಅವರು ಅತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, 34 ಯೇಸು ಅವರಿಗೆ, “ಮದಲಿಗನು ಮದುವೆಯ ಆತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರುವುದಕ್ಕೆ ನಿಮ್ಮಿಂದಾದೀತೇ? 35 ಆದರೆ ಮದಲಿಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. 36 ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಜ್ಯ ಹಚ್ಚುವುದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಜ್ಯವು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ. 37 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಬ್ಬರೇ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. 38 ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿದಂತಕ್ಕಿದ್ದು. 39 ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”

6 ಸಬ್ಬತ್ ದಿನದಲ್ಲಿ ಯೇಸು ಪೈರಿಸ ಹೊಲಗಳನ್ನು ಹಾದುಹೋಗುತ್ತಿರುವಾಗ ಅತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿರೊಂಡು ತಿನ್ನುತ್ತಿದ್ದರು. 2 ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ, 3 ಯೇಸು ಅವರಿಗೆ, “ದಾವಿದನು ಮತ್ತು ಅತನ ಸಂಗಡ ಇದ್ದವರೂ ಹಸಿದಿದ್ದಾಗ, ಅತನು ಏನು ಮಾಡಿದನೆಂಬುದನ್ನು ನೀವು ಓದಿಲ್ಲವೋ? 4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ, 5 “ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು. 6 ಮತ್ತೊಂದು ಸಬ್ಬತ್ ದಿನದಲ್ಲಿ ಅತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7 ಶಾಸ್ತ್ರೀಗಳೂ ಫರಿಸಾಯರೂ ಅತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ತಮಾಡುವನೋ ಇಲ್ಲವೋ ಎಂದು ಅತನನ್ನು ಹೊಂಚಿನೋಡುತ್ತಿದ್ದರು. 8 ಆದರೆ ಅತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. 9 ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, 10 ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು. 11 ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 12 ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯಲ್ಲಾದವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು. 13 ಬೆಳಗಾದ ಮೇಲೆ ಅತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. 14 ಅವರು ಯಾರಾರೆಂದರೆ, ಅತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಥಿಯಾನ ಅನ್ನಿಸಿಕೊಂಡ ಸೀಮೋನ, 16 ಯಾಕೋಬನ ಮಗನಾದ ಯೂದ, ಅತನನ್ನು ಹಿಡಿದುಕೊಡುವ ದೋಹಿಯಾದ ಇಸ್ಕರಿಯೋತ ಯೂದ. 17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು

ಸಮಭೂಮಿಯಲ್ಲಿ ಬಂದು ನಿಂತನು. ಅತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂತ್, ಸೀದೋನ್ ಪಟ್ಟಣಗಳ ಕರಾವಳಿ ತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಅತನ ಸಂಗಡ ಇದ್ದಿತು. 18 ಆ ಜನರು ಅತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ಪರ್ಶರಾರರು. 19 ಮತ್ತು ಅತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದದರಿಂದ, ಆ ಗುಂಪಿನ ಜನರೆಲ್ಲಾ ಅತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20 ತರುವಾಯ ಅತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21 ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22 “ಮನುಷ್ಯಕುಮಾರನ ನಿಮ್ಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದಿಂದ ತೆಗೆದುಹಾಕಿದರೆ ನೀವು ಧನ್ಯರು. 23 ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. 24 “ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. 25 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. 26 “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. 27 “ಕೇಳುವವರಾದ ನಿಮಗೆ ನಾನು ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. 29 ನಿನ್ನ ಒಂದು ಕನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. 30 ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ. 31 ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32 “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರೆಲ್ಲಾ. 33 ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರೆಲ್ಲಾ. 34 ಸಾಲತೀರಿಸುವುದೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರೆಲ್ಲಾ. 35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾಕ್ರಮನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ. 37 “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. 38 ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುವಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳಿದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳಿಯುವ ಆಳತೆಯಿಂದಲೇ ನಿಮಗೂ ಅಳಿದುಕೊಡುವರು” ಅಂದನು. 39 ಇದಲ್ಲದೆ ಅತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. 40 ಗುರುವಿಗಿಂತ ಶಿಷ್ಯನು ದೊಡ್ಡನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

41 “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? 42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೋದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. 43 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44 ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯಲು ಸಾಧ್ಯವಿಲ್ಲ. 45 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. 46 “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? 47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. 48 ಅವನು ಆಳವಾಗಿ ಆಗಿದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. 49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಿಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

7 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕರ್ನೇಮಿಗೆ ಬಂದನು. 2 ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಅಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. 3 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ತಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. 4 ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು, 5 ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು, 6 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ. 7 ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 8 ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು. 9 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. 10 ತರುವಾಯ ಆ ಶತಾಧಿಪತಿಯು ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಅಳು ಸ್ವಸ್ಥನಾಗಿರುವುದನ್ನು ಕಂಡರು. 11 ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು. 12 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು.

ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯು ಸಂಗಡ ಊರಿನವರು ಅನೇಕರಿದ್ದರು. 13 ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಆಳಬೇಡ” ಎಂದು ಆಕೆಗೆ ಹೇಳಿ, 14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯಾವನನ್ನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು. 15 ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು. 16 ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. 17 ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. 18 ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು, 19 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20 ಅವರು ಯೇಸುವಿನ ಬಳಿಗೆ ಬಂದು, “ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬರ ಬರುವಿಕೆಗಾಗಿ ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಸ್ಥಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. 21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. 22 ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎದ್ದುಬಿಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. 23 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. 24 ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನೆಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟೆನ್ನೋ? 25 ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. 26 ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. 27 ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯಾದ ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. 28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ. 29 ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. 30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು. 31 ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? 32 ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದವು, ನೀವು ಕುಣಿಯಲಿಲ್ಲ; ಗೋಳಾಡಿದವು, ನೀವು ಆಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ. 33 ಏಕೆಂದರೆ ಸ್ಥಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಅನ್ನುತ್ತೀರಿ. 34 ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’

ಅನ್ನುತ್ತೀರಿ. 35 ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ" ಅಂದನು. 36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. 37 ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತ್ವಲದ ಭರಣಿಯನ್ನು ತೆಗೆದುಕೊಂಡು ಬಂದು, 38 ಯೇಸುವಿನ ಹಿಂದೆ ಪಾದಗಳ ಬಿಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. 39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, "ಇವಳು ದುರಾಚಾರಿ; ಈತನು ಪ್ರಮಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು" ಎಂದು ತನ್ನೊಳಗೇ ಅಂದುಕೊಂಡನು. 40 ಅದಕ್ಕೆ ಯೇಸು, "ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತಿದೆ" ಅಂದಾಗ ಸೀಮೋನನು, "ಬೋಧಕನೇ, ಹೇಳು" ಅಂದನು. 41 ಆಗ ಯೇಸು, "ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರುಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. 42 ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?" ಎಂದು ಕೇಳಿದ್ದಕ್ಕೆ 43 ಸೀಮೋನನು, "ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ" ಅಂದನು. ಯೇಸು ಅವನಿಗೆ, "ನೀನು ಸರಿಯಾಗಿ ತಿಳಿವೇಮಾಡಿದೆ" ಎಂದು ಹೇಳಿ, 44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, "ಈ ಹೆಂಗಸನ್ನು ನೋಡಿದ್ದೀಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. 45 ನೀನು ನನಗೆ ಮುದ್ದಿದಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿದುವುದನ್ನು ಬಿಟ್ಟಿಲ್ಲ. 46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. 47 ಹೀಗಿರಲು ನಾನು ಹೇಳುವ ಮಾತೇನೆಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನೆಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟದ್ದೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ" ಅಂದನು. 48 ಆ ಮೇಲೆ ಆತನಿಗೆ, "ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಎಂದು ಹೇಳಿದನು. 49 ಆತನು ಅವಳಿಗೆ, "ನಿನ್ನ ಪಾಪಗಳು ಕ್ಷಮಿಸಲ್ಪಟ್ಟವು ಸಹ ಕ್ಷಮಿಸಲು ಇವನಾರು?" ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 50 ಆದರೆ ಆತನು ಆ ಹೆಂಗಸಿಗೆ, "ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು" ಎಂದು ಹೇಳಿದನು.

8 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, 2 ದವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ಗಲದ ಮರಿಯಳು, 3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು. 4 ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ, 5 "ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು. 6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.

7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು." ಈ ಮಾತುಗಳನ್ನು ಹೇಳಿ ಆತನು, "ಕೇಳುವುದಕ್ಕೆ ಕಿವಿಯಿಳ್ಳವನು ಕೇಳಲಿ" ಎಂದು ಕೂಗಿ ಹೇಳಿದನು. 9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ, 10 ಆತನು, "ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ 'ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ' ಸಾಮ್ಯರೂಪವಾಗಿ ಹೇಳಲಾಗುತ್ತದೆ. 11 ಈ ಸಾಮ್ಯದ ಅರ್ಥವೇನೆಂದರೆ, ಆ ಬೀಜವೆಂದರೆ ದೇವರ ವಾಕ್ಯ. 12 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗಲಲ್ಲಿ ಬಿದ್ದಿರುವ ಬೀಜಗಳು. 13 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರೆಯಾದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು. 14 ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಏರ್ಪಾಡು ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಡಗಳಲ್ಲಿ ಬಿದ್ದ ಬೀಜವಾಗಿರುವವರು. 15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳವರು ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು. 16 "ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 17 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟು ಇರುವುದಿಲ್ಲ, ಅದು ಬಿಟ್ಟಿರುವಲಾಗುವುದು. 18 ಅದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿ, ಏಕೆಂದರೆ ಇದುವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದಂದು ಎಣಿಸುವಂಥದೂ ತೆಗೆಯಲ್ಪಡುವುದು" ಅಂದನು. 19 ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. 20 ಜನರು ಆತನಿಗೆ, "ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ" ಎಂದು ಹೇಳಿದಾಗ, 21 ಆತನು ಅವರಿಗೆ, "ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ" ಎಂದು ಉತ್ತರಕೊಟ್ಟನು. 22 ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, "ಸಮುದ್ರದ ಆಚೇ ದಡಕ್ಕೆ ಹೋಗೋಣ" ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು. 23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರೂ ಅಪಾಯಕ್ಕೆ ಗುರಿಯಾದರು. 24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು, "ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ" ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. 25 ತರುವಾಯ ಆತನು, "ನಿಮ್ಮ ನಂಬಿಕೆ ಎಲ್ಲಿ?" ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, "ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲ?" ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು. 26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗರೆಸೇನರ ಸೀಮೆಯನ್ನು ತಲುಪಿದರು. 27 ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೊಡನೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು. 28 ಇವನು ಯೇಸುವನ್ನು ಕಂಡು ಅರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, "ಯೇಸುವೇ, ಪರಾತ್ಪರನಾದ

ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು. 29 ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಳಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು. 30 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊದಿದ್ದವು. 31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಅಜ್ಞಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos g12) 32 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು, 33 ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿಡಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು. 34 ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು, 35 ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು. 36 ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು, 37 ಗೆರಸೇನರ ಸುತ್ತಲಿರುವ ಸೀಮೆಯವರಿಗಲ್ಲಾ ಮಹಾ ಜಯ ಉಂಟಾದದ್ದರಿಂದ ಅವರು ಆತನನ್ನು ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. 38 ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ, 39 ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು. 40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು. 41 ಆಗ ಸಭಾಮಂದಿರದ ಅಧಿಕಾರಿಯಾದ ಯಾರೋನಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು. 42 ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. 43 ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು. 44 ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರೆಲ್ಲಾ” ಅಂದನು. 45 ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ, 46 ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. 47 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು. 48 ಆತನು ಇನ್ನೂ

ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು. 49 ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು. 50 ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ. 51 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಿಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು, 52 ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು. 53 ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು. 54 ಆಕೆಯು ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಲು ಬಂದು ಅಪ್ಪಣೆಕೊಟ್ಟನು. 55 ಆಕೆಯು ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.

9 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, 2 ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು. 3 ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು. 4 ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ. 5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ರೂಪಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು. 6 ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುಮಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಗಳನ್ನು ವಾಸಿಮಾಡುತ್ತಿದ್ದರು. 7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ, 8 ಎಲಿಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು. 9 ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದನೆಷ್ಟೆ, ಹಾಗಿದ್ದರೆ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನೆಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. 10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದನು. 11 ಜನರ ಗಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ಪಷ್ಟ ಅಗತ್ಯವಿದ್ದವರನ್ನು ಗುಣಪಡಿಸಿದನು. 12 ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಲ್ಲಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ, 13 ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು. 14 ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು

ಹೇಳಲು, 15 ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳಿವಿಸಿದರು. 16 ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಟರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. 17 ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. 18 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು, 19 ಅವರು, “ನಿನ್ನನ್ನು ಸ್ತಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು. 20 ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವಕೆಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು. 21 ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು. 22 ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದಿಲ್ಲದೇಬೇಕಾಗಿದೆ” ಎಂದು ಹೇಳಿದನು. 23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನೆಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿವನು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? 26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. 27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಪರಣಹೊಂದುವುದಿಲ್ಲ” ಎಂದು ಹೇಳಿದನು. 28 ಯೇಸು ಈ ಮಾತುಗಳನ್ನು ಹೇಳಲು ಮೂರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೊಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬಿಟ್ಟವನು ಹತ್ತಿದನು. 29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. 30 ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ. 31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. 32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. 33 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ. 34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು. 35 ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಅರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು. 36 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. 37 ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ

ಗುಂಪೊಂದು ಆತನನ್ನು ಎದುರುಗೊಂಡಿತು. 38 ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟ್ಟಿಸಿವು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. 39 ಇವನನ್ನು ದೆವುಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟಿರುವುದಿಲ್ಲ. 40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು. 41 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು. 42 ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಳಕಳಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು. 43 ಆದನ್ನು ನೋಡಿ ಎಲ್ಲರು ದೇವರ ಮಹತ್ವಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ವಾರ್ಯಗಳಿಗೆ ಎಲ್ಲರೂ ಅಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ, 44 “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು. 45 ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. 46 ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು. 47 ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ, 48 ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳೆದುಕೊಳ್ಳುತ್ತಾನೆ” ಎಂದು ಹೇಳಿದನು. 49 ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದಿವೆ” ಅನ್ನಲು, 50 ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಕದವನೇ” ಎಂದು ಹೇಳಿದನು. 51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು. 52 ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. 53 ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. 54 ಆತನ ಶಿಷ್ಯರಾದ ಯಾಕೊಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, 55 ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು. 56 ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. 57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, 58 ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. 59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು. 60 ಆದರೆ ಯೇಸು ಅವನಿಗೆ, “ಸತ್ಯವೇ ತಮ್ಮವರಲ್ಲಿ ಸತ್ಯಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು. 61 ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ

ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು. 62 ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.

10 ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. 2 ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯು ಹೇರಳವಾಗಿರುತ್ತದೆ, ಕೊಯ್ಯುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಯಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯು ಯಜಮಾನನನ್ನು ಬೇಡಿಕೊಳ್ಳಿರಿ. 3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. 4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ. 5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. 6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. 7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. 8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ. 9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ. 10 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು, 11 ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ರಠಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. 12 ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ. 13 ಅಯ್ಯೋ ಬೊರಾಜಿನೇ, ಅಯ್ಯೋ ಬೇತ್ಲಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು. 14 ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. 15 ಎಲೈ ಕಪೆರ್ನಾಥಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೆ ಇಳಿಯುವಿ. (Hades g86) 16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟುತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. 17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷಪುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು. 18 ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡನು. 19 ನೋಡಿರಿ, ಹಾವುಗಳನ್ನೂ ಬೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿದಿರಿ” ಎಂದು ಹೇಳಿದನು. 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನಿಂದ ಉಲ್ಲಾಸಗೊಂಡು ಹೇಳಿದ್ದೇನೆಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ

ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. 22 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯು ಹೊರತು ಮತ್ತಾರೂ ತಿಳಿದಿರುವುದಿಲ್ಲ. ತಂದೆ ಎಂಥವನೆಂದು ಮಗನ ಹೊರತು ಇನ್ನಾರೂ ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು. 23 ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು. 24 ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು. 25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (ai9nios g166) 26 ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಓದಿದ್ದೀ?” ಎಂದು ಕೇಳಿದನು. 27 ಅದಕ್ಕೆ ಅವನು, “ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.” ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದಿದೆ” ಅಂದನು. 28 ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಆದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು. 29 ಆದರೆ ಅವನು ತನ್ನನ್ನು ನೀತಿಮಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು, 30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಬ್ಬನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅಜೀರ್ಣಮಾಡಿ ಬಿಟ್ಟುಹೋದರು. 31 ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರಿಯಾಗಿ ಹೋದನು. 32 ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರಿಯಾಗಿ ಹೋದನು. 33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದ್ದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, 34 ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನ್ನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. 35 ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. 36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, 37 ಅಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. 38 ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41 ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42 ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ

ಭಾಗವನ್ನು ಅರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

11 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2 ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. 5 ಮತ್ತು ಯೇಸು ಅವರಿಗೆ ಹೇಳಿದ್ದೇನೆಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೇ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6 ಪ್ರಯಾಣದಲ್ಲಿಯೇ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7 ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ’ ಎಂದು ಒಳಗಿನಿಂದ ಉತ್ತರಕೊಡುವನು.” 8 ಅದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತ್ತಾನೆಂಬುದು ನಿಜ. 9 ಹಾಗೆಯೇ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಪ್ಪಿರಿ, ನಿಮಗೆ ತೆರೆಯುವುದು. 10 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಪ್ಪಿರುವವನಿಗೆ ತೆರೆಯುವುದು. 11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12 ಅಥವಾ ಮೊಟ್ಟೆಯನ್ನು ಕೇಳಿದರೆ ಬೇಳನ್ನು ಕೊಡುವನೇ? 13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು. 14 ಒಮ್ಮೆ ಯೇಸು ಮೂಗದವ್ವವನ್ನು ಬಿಡಿಸುತ್ತಿದ್ದನು. ಆ ದವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. 15 ಆದರೆ ಅವರಲ್ಲಿ ಕೆಲವರು, “ಇವನು ದೈವಗಳ ಒಡೆಯನಾದ ಬೆಲ್ಸೆಬೂಲನ ಶಕ್ತಿಯಿಂದ ದೈವಗಳನ್ನು ಬಿಡಿಸುತ್ತಾನೆ” ಅಂದರು. 16 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿಕೊಡು” ಎಂದು ಕೇಳಿದರು. 17 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನೆಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಣ್ಣಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. 18 ಅದರಂತೆ ಸೈತಾನ ಪಟ್ಟದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಲೀನವಿಡು? ಬೆಲ್ಸೆಬೂಲನ ಬಲದಿಂದ ದೈವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, 19 ನಾನು ಬೆಲ್ಸೆಬೂಲನ ಬಲದಿಂದ ದೈವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. 20 ನಾನು ದೇವರ ಬಲದಿಂದಲೇ ದೈವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. 21 “ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22 ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23 ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ

ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. 24 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೈವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, 25 ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ, 26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೈವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು. 27 ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯ” ಅಂದನು. 29 ಜನರು ಗುಂಪುಗುಂಪಾಗಿ ಸೇರಿದುದರಿಂದ ಯೇಸು ಹೇಳುವುದಕ್ಕೆ ತೊಡಗಿದ್ದೇನೆಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30 ಹೇಗೆಂದರೆ ಯೋನನು ನಿನವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32 ನ್ಯಾಯ ವಿಚಾರಣೆಯಲ್ಲಿ ನಿನವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 33 “ಯಾರೂ ದೀಪವನ್ನು ಹಚ್ಚಿ ಮರೆಯಲ್ಪಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಿಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು. 35 ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾದಿದೆಯೋ ಏನೋ ನೋಡು. 36 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೆಂಬುದು ಭಾಗದಲ್ಲೂ ಕತ್ತಲಿಲ್ಲದಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. 37 ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38 ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತಿದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39 ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಂತೆ ಒಳಭಾಗವನ್ನೂ ಮಾಡಿದನಲ್ಲವೇ. 41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು. 42 “ಅಯ್ಯೋ ಫರಿಸಾಯರೇ, ನೀವು ಪುಡೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು. 43 “ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ. 44 ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. 45 ಇದನ್ನು ಕೇಳಿ

ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿನ್ನಿಂದ ಹಾಗಾಯಿತು” ಎಂದು ಹೇಳಲು, 46 ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ. 47 ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ. 48 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. 49 ಅದುದರಿಂದ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ 50 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರಿಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. 52 ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗಿ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು. 53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೇಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾಡಿದ್ದೇ ಪ್ರಶ್ನೆಮಾಡುತ್ತಾ, 54 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

12 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ. 2 ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು. 3 ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. 4 “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5 ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು. ಹೌದು ಆತನಿಗೆ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna g1067) 6 ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. 7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. 8 “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. 9 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. 10 ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ. 11 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ. 12 ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ

ಕಲಿಸಿಕೊಡುವನು” ಅಂದನು. 13 ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುವುದಾದಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, 14 ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುವುದಾದಂತೆ ನನ್ನನ್ನು ನೇಮಿಸಿದವರಾರು?” ಎಂದು ಅವನನ್ನು ಕೇಳಿ, 15 ಜನರಿಗೆ, “ಎಲ್ಲಾ ದುರಾಶೆಗಳಿಂದಲೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. 16 ಆದೇನೆಂದರೆ “ಒಬ್ಬನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲ?’ ಎಂದು ಅಲೋಚಿಸಿ, 18 ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, 19 ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ವಮಿಸಿಕೋ, ಊಟಮಾಡು, ಕುಡಿ, ಸುಖಪಡ ಎಂದು ಹೇಳುವೆನು’ ಅಂದುಕೊಂಡನು. 20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. 21 ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು. 22 ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ಲಕ್ಷಣಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. 23 ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದ್ದು. 24 ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲುಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. 25 ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳಕೆದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು? 26 ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಅಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ? 27 ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. 28 ಎಲ್ಲ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. 29 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. 30 ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. 31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು. 32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. 33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34 ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದೆಷ್ಟೆ. 35 “ನಿಮ್ಮ ನಡುಗುಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36 ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಜಿಡಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. 37 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು

ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38 ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಬಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು. 39 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿವೆಂದು ತಿಳಿದುಕೊಳ್ಳಿರಿ. 40 ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು. 41 ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, 42 ಕರ್ತನು ಹೇಳಿದ್ದೇನೆಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳಿದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಕಸ್ತನಾಗಿ ವೇರೆಯಲು ಆದ ಮೇಲ್ವಿಚಾರಕ ಯಾರು? 43 ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45 ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಕಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47 ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ರಕೃನಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48 ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. 49 “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. 50 ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. 51 ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ. ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. 52 ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. 53 ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು. 54 ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. 55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. 56 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲೀರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದೀರಾ? 57 “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58 ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳೆಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು

ಸೆರೆಮನೆಯಲ್ಲಿ ಹಾಕಿಯಾನು. 59 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

13 ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ವಿಲಾಸನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. 2 ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? 3 ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ. 4 ಇಲ್ಲವೆ ಸಿಲೋಮಾವಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕಟ್ಟಿವರೆಂದು ನೀವು ಭಾವಿಸುತ್ತೀರೋ? 5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು. 6 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ. 7 ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು. 8 ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಆಗದು ಗೋಬ್ಬರ ಹಾಕುತ್ತೇನೆ. 9 ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು. 10 ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11 ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. 12 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ 13 ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. 14 ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನೆಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ, ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು. 15 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. 16 ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು. 17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವಾದ ಕಾರ್ಯಗಳಿಗೆ ಸಂತೋಷಪಟ್ಟರು. 18 ತರುವಾಯ ಯೇಸು ಕೇಳಿದ್ದೇನೆಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? 19 ಅದು ಸಾವಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. 20 ಆತನು ಇನ್ನೂ ಹೇಳಿದ್ದೇನೆಂದರೆ, “ದೇವರ ರಾಜ್ಯವನ್ನು ನಾನು

ಯಾವುದಕ್ಕೆ ಹೋಲಿಸಲಿ? 21 ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು. 22 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. 23 ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, 24 ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿಸಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. 25 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು. 26 ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. 27 ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. 28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೇ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಉಂಟಾಗುವವು. 29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು. 30 ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು. 31 ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು, 32 ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈ ಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ” ಎಂದು ಆ ನರಿಗೆ ಹೇಳಿರಿ. 33 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. 34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ; ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು! 35 ನೋಡಿದಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.

14 ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು. 2 ಆಗ ಯೇಸು ತನ್ನದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, 3 “ಸಬ್ಬತ್ ದಿನದಲ್ಲಿ ಸ್ವಸ್ಥನಾದುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. 4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, 5 “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು. 6 ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು. 7 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯು ಮುಖ್ಯ ಸ್ಥಾನವನ್ನು ಅರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. 8 ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ

ಗೌರವವುಳ್ಳವನನ್ನು ಅವನು ಕರೆದಿರಬಹುದು 9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. 10 ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. 11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತನ್ನಿಲ್ಲದವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು. 12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. 13 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, 14 ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.” 15 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು, 16 ಯೇಸು ಅವನಿಗೆ ಹೇಳಿದ್ದೇನೆಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು. 17 ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು. 18 ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. 19 ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. 20 ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು. 21 ಆ ಅಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟಿಗೆದ್ದು ಅಳಿಗೆ, ‘ನಿನ್ನು ತಟ್ಟನೆ ಈ ಊರಿನ ಬಿಡಿದಿರೋಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು. 22 ಬಳಿಕ ಆ ಅಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಅದರೂ ಇನ್ನೂ ಸ್ಥಳ ಉಳಿದಿದೆ’ ಅಂದನು. 23 ಆಗ ಆ ಯಜಮಾನನು ತನ್ನ ಅಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ. 24 ಆದರೆ ಔತಣಕ್ಕೆ ಮೊದಲು ಅಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು. 25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನೆಂದರೆ, 26 “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನೂ ಸಹ ಹಗೆಮಾಡಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. 27 ಯಾವನಾದರೂ ತನ್ನ ಶಿಲಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು. 28 ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಅಡೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? 29 ಹೀಗೆ ಲೆಕ್ಕಮಾಡದೆ ಅದಕ್ಕೆ ಆಸ್ತಿವಾರ ಹಾಕಿದ

ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, 30 'ಈ ಮನುಷ್ಯನು ಕಟ್ಟಿಸುವುದಕ್ಕಿಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು' ಎಂದು ಅವನನ್ನು ಹಾಸ್ಯಮಾಡಾರು. 31 ಇಲ್ಲವೇ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಷ್ಟತ್ಯಾಸವಿರಬೇಕು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಅಲೋಚಿಸುವುದಿಲ್ಲವೇ? 32 ತಾನು ಶತ್ರುಬಲದಿಂದ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು. 33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು. 34 "ಉಪ್ಪಂತೂ ಒಳ್ಳೆಯ ಪಾದಾರ್ಥವೇ. ಉಪ್ಪು ಸಪ್ಪಾಗದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? 35 ಅದು ಭೂಮಿಗಾದರೂ ತಿಪ್ಪಾದರೂ ಉಪಯೋಗಕ್ಕೆ ಬರುವುದಿಲ್ಲ ಅದನ್ನು ಹೊರಗೆ ಬಿಡುಡುತ್ತಾರೆ. ಕೇಳುವುದಕ್ಕೆ ಒಪ್ಪಿಯುಳ್ಳವನು ಕೇಳಲಿ" ಅಂದನು.

15 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. 2 ಫರಿಸಾಯರೂ ಶಾಸ್ತ್ರಿಗಳೂ, "ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ" ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. 3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 4 ಅದೇನೆಂದರೆ, "ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತುನ್ನೂ ಅಡಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? 5 ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹಗಲಿನ ಮೇಲೆ ಹೊತ್ತುಕೊಂಡು, 6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, 'ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ' ಎಂದು ಅವರಿಗೆ ಹೇಳುವನಲ್ಲವೇ. 7 ಆದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿಮಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. 8 "ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಪಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೋ? 9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, 'ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ' ಎಂದು ಹೇಳುವಳಲ್ಲವೇ. 10 ಆದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ" ಅಂದನು. 11 ಇನ್ನೂ ಆತನು ಹೇಳಿದ್ದೇನೆಂದರೆ, "ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. 12 ಅವರಲ್ಲಿ ಕಿರಿಯವನು ತಂದೆಗೆ, 'ಅಪ್ಪಾ ಆಸ್ತಿಯಲ್ಲಿ ನನಗೆ ಬರುತ್ತಕ್ಕ ಪಾಲನ್ನು ಕೊಡು' ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. 13 ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. 14 ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಉಳಿಯಿಲ್ಲದವನಾದನು. 15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. 16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ. 17 ಆಗ ಅವನಿಗೆ ಬುದ್ಧಿಬಂದು ಅವನು, 'ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ,

ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ. 19 ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು' ಎಂದು ಹೇಳುವನು ಅಂದುಕೊಂಡು, 20 ಎದ್ದು ತನ್ನ ತಂದೆಯ ಕಡೆಗೆ ಬಂದನು. "ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. 21 ಆದರೂ ಮಗನು ಅವನಿಗೆ, 'ಅಪ್ಪಾ ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ' ಎಂದು ಹೇಳಲು, 22 ತಂದೆಯು ತನ್ನ ಅಳುಗಳಿಗೆ, 'ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, 23 ಕೊಬ್ಬಿನ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. 24 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು' ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. 25 ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಪೋಷಕಗಳನ್ನೂ ನರ್ತನಗಳನ್ನು ಕೇಳಿ, 26 ಅಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು. 27 ಆಳು ಅವನಿಗೆ, 'ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಯಿದ್ದಾನೆ' ಎಂದು ಹೇಳಿದನು. 28 ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. 29 ಆದರೆ ಅವನು ತನ್ನ ತಂದೆಗೆ, 'ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತೆ ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. 30 ಆದರೆ ಸೂಳಿಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಯಿದೆಯಲ್ಲ' ಎಂದು ಉತ್ತರಕೊಟ್ಟನು. 31 ಅದಕ್ಕೆ ತಂದೆಯು, 'ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತೆ ನನ್ನದಲ್ಲಾ ನಿನ್ನದೇ. 32 ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು'" ಎಂದು ಹೇಳಿದನು.

16 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, "ಎಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2 ಯಜಮಾನನು ಅವನನ್ನು ಕರೆದು, 'ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ' ಎಂದು ಹೇಳಿದನು. 3 ಹೀಗಿರಲಾಗಿ ಆ ಪಾರುಪಾತ್ಯಗಾರನು, 'ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯಯ ಕೆಲಸವನ್ನು ತೆಗೆದುಬಿಡುತ್ತಾನಲ್ಲ. ಆಗಿಯವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4 ಈ ಪಾರುಪಾತ್ಯಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ' ಎಂದು ತನ್ನೊಳಗೆ ಅಂದುಕೊಂಡು, 5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, 'ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?' ಎಂದು ಕೇಳಲು, 6 ಅವನು 'ನೂರು ಬುದ್ದಲಿ ಎಣ್ಣೆ' ಎಂದಾಗ ಅವನಿಗೆ, 'ಈ ನಿನ್ನ ಪ್ರತಿವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ' ಎಂದು ಹೇಳಿದನು. 7 ಬಳಿಕ ಮತ್ತೊಬ್ಬನನ್ನು, 'ನೀನು ಎಷ್ಟು ಕೊಡಬೇಕು?' ಎಂದು ಕೇಳಲು

ಅವನು, 'ನೂರು ಖಂಡುಗ ಗೋಡಿ' ಅಂದಾಗ ಅವನಿಗೆ, 'ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ' ಎಂದು ಹೇಳಿದನು. 8 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn g165) 9 "ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ವೇತಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios g166) 10 ಸ್ವಲ್ಪವಾದದ್ದರಲ್ಲಿ ನಂಬಿಸ್ತೆನಾದವನು ಬಹಳವಾದದ್ದರಲ್ಲಿಯೂ ನಂಬಿಸ್ತೆನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು. 11 ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಿರು? 12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಿರು? 13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಬ್ಬರೇ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಕಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ" ಅಂದನು. 14 ಫರಿಸಾಯರು ಹಣದಾನಿಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. 15 ಆಗ ಆತನು ಅವರಿಗೆ ಹೇಳಿದ್ದೇನೆಂದರೆ, "ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. 16 "ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುಖಾರ್ಥವು ಸಾರಲ್ಪಡುತ್ತಲಿದೆ. ಆದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. 17 ಧರ್ಮಶಾಸ್ತ್ರದೊಳಗಿನ ಒಂದು ಗುಹಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಆಳಿದುಹೋಗುವುದು ಸುಲಭ. 18 "ತನ್ನ ಕೊಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವೃಥಾಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವೃಥಾಚಾರ ಮಾಡುವವನಾಗಿದ್ದಾನೆ. 19 "ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತುಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು. 20 ಅವನ ಮನೆಗೆ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೇಲೆ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದನು. 21 ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಬರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. 23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣಿಗೆ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಬರಗಿಕೊಂಡಿದ್ದ ಲಾಜರನನ್ನೂ ನೋಡಿ, (Hades g86) 24 "ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ" ಎಂದು ಕೂಗಿ ಹೇಳಿದನು. 25 ಆದರೆ ಅಬ್ರಹಾಮನು, "ಕಂದಾ, ನೀನು ಆತನಿಂದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೂ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. 26 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಅಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ

ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು" ಅಂದನು. 27 ಆಗ ಅವನು, 'ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. 28 ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ' ಅಂದನು. 29 ಅದಕ್ಕೆ ಅಬ್ರಹಾಮನು, 'ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ' ಅನ್ನಲು, 30 ಅವನು 'ತಂದೆಯೇ, ಅಬ್ರಹಾಮನೇ ಹಾಗಲ್ಲ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು' ಅಂದನು. 31 ಅಬ್ರಹಾಮನು ಅವನಿಗೆ, 'ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ಯಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ' ಎಂದು ಹೇಳಿದನು."

17 ಯೇಸು ತನ್ನ ಶಿಷ್ಯರಿಗೆ, "ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? 2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು. 3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, 'ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು' ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು" ಎಂದು ಹೇಳಿದನು. 5 ಅಪೊಸ್ತಲರು ಕರ್ತನಿಗೆ, "ನಮ್ಮ ನಂಬಿಕೆಯನ್ನು ಹೆಚ್ಚಿಸು" ಎಂದು ಹೇಳಲು, 6 ಕರ್ತನು, "ಸಾರಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತಿಮರಕ್ಕೆ, 'ನೀನು ಬೇರಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ' ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು" ಅಂದನು. 7 "ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, 'ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ' ಎಂದು ಹೇಳುವನೇ? 8 ಹಾಗೆ ಹೇಳಿದ, 'ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ' ಎಂದು ಹೇಳುವನಲ್ಲವೇ. 9 ತನ್ನ ಅಪ್ಪಣ್ಣಿಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. 10 ನೀವು ನಿಮಗೆ ಅಪ್ಪಣ್ಣಿಯಾಗಿರುವುದನ್ನೆಲ್ಲಾ ಮಾಡಿದ ಮೇಲೆ 'ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ' ಅನ್ನಿರಿ" ಎಂದು ಹೇಳಿದನು. 11 ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು. 12 ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಶ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, 13 "ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು" ಎಂದು ಕೂಗಿ ಹೇಳಿದರು. 14 ಆತನು ಅವರನ್ನು ನೋಡಿ, "ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ" ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. 15 ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, 16 ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. 17 ಯೇಸು ಇದನ್ನು ನೋಡಿ, "ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? 18 ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?" ಎಂದು ಹೇಳಿ, 19 ಅವನಿಗೆ, "ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ" ಎಂದು ಹೇಳಿದನು. 20 ದೇವರ ರಾಜ್ಯವು ಯಾವಾಗ

ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21 ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. 22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅವೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23 ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24 ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. 25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತೆಯಿಂದ ತೀರಿಸಲ್ಪಡಬೇಕು. 26 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು. 27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು. 28 ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. 29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. 30 ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು. 31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು. 32 ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. 33 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು. 34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. 35 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.” 36 “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು. 37 ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.

18 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2 ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. 3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು. 4 ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ. 5 ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪರೇಪರೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.” 6 ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. 7 ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?

ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? 8 ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು. 9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸೆವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು. 10 ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. 11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಅದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. 12 ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. 13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. 14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ, ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು. 15 ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು. 16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ. 17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಆಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು. 18 ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios g166) 19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. 20 ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. 21 ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು. 22 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23 ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು. 24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟಿಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು. 26 ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು, 27 ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು. 28 ಆಗ ಹೇತುವು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು, 29 ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, 30 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೆ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn g165, aiōnios g166) 31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ

ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. 32 ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅವಹಾಸ್ಯ ಮಾಡುವರು, ಬೈಯುವರು, ಉಗುಳುವರು, 33 ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 34 ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ. 35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, 36 ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. 37 ಅವರು ಅವನಿಗೆ, ನಜರೆತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, 38 ಅವನು, “ಯೇಸುವೇ, ದಾವಿದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. 39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವಿದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು. 40 ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅವ್ವಹೇಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, 41 ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. 42 ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ಪಷ್ಟಮಾಡಿದೆ” ಎಂದು ಹೇಳಿದನು. 43 ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರೂ ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

19 ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ, 2 ಅಲ್ಲಿ ಜಕ್ಕಾಯನಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು. 3 ಅವನು ಯೇಸು ಹೇಗಿದ್ದಾನೆಂದು ನೋಡಲು ಅವೇಕ್ಷಿಸಿದರೂ ತಾನು ಕುಳುನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು. 4 ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಅಲದ ಮರವನ್ನು ಹತ್ತಿದನು. 5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, 6 ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು. 7 ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನು” ಎಂದು ಗೊಣಗುಟ್ಟಿದರು. 8 ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಅಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು. 9 ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ. 10 ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು. 11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು. 12 ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೊರದೇಶಕ್ಕೆ ಹೊರಟನು. 13 ಹೊರಡುವಾಗ ತನ್ನ ಅಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು. 14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ

ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು. 15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಅಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು. 16 ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು, 17 ಅವನು ಅವನಿಗೆ, ‘ಭಲೆ! ನೀನು ಒಳ್ಳೆಯ ಅಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 18 ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು, 19 ಅವನು ಆ ಅಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 20 ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಸಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡನು’ ಅಂದನು. 22 ಅದಕ್ಕೆ ಅವನು, ‘ನೀನು ಕಟ್ಟಿ ಅಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ? 23 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ, 24 ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. 25 ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು. 26 ಅದಕ್ಕವನು, ‘ಇದುವರಿಗಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ 27 ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ’ ಅಂದನು. 28 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಿ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು. 29 ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ತ್ಯಗೊ ಬೇಧಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು, 30 “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ. 31 ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’ ಎಂದು ಹೇಳಿಕಳುಹಿಸಿದನು. 32 ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. 33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ 34 ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು. 35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು. 36 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. 37 ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ, 38 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಅಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು. 39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ, 40 ಆತನು, “ಇವರು ಸುಮ್ಮನಾದರೆ ಈ ಕಲ್ಯಾಣೇ ಕೊಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು. 41 ತರುವಾಯ ಆತನು

ಯೊರಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ, 42 “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. 43 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ಡುಕಟ್ಟಿ ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು. 45 ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, 46 “ನನ್ನ ಅಲಯವು ಪ್ರಾರ್ಥನಾಲಯವಾಗಿರುವುದು” ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು. 47 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭವೇನೊಡುತ್ತಿದ್ದರು. 48 ಆದರೆ ಜನರೆಲ್ಲರೂ ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

20 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಘಟನೆ ಬಂದು, 2 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು, 3 ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. 4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. 5 ಆಗ ಅವರು, “ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು, 6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರಸಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಳ್ಳೆಗೆದು ಕೊಂದಾರು.” ಎಂದು ತಮ್ಮ ತಮ್ಮಗಳಿಗೆ ಮಾತನಾಡಿಕೊಂಡು, 7 ಅದು ಎಲ್ಲರಿಂದ ಬಂದಿತೋ ನಾವರಿಯುವು ಎಂದು ಉತ್ತರಕೊಟ್ಟರು. 8 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು. 9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಅದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. 10 ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬಿರಗೈಯಲ್ಲಿ ಕಳುಹಿಸಿಬಿಟ್ಟರು. 11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವನಾನುವಹಿಸಿ ಬಿರಗೈಯಲ್ಲಿ ಕಳುಹಿಸಿಬಿಟ್ಟರು. 12 ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು. 13 ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು. 14 ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತೃರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು, 15 ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು? 16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ

ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು. 17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು. 19 ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭವೇನೊಡಿದರು. ಆದರೆ ಜನರಿಗೆ ಭಯಪಟ್ಟರು. 20 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು. 21 ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. 22 ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು. 23 ಯೇಸು ಅವರ ಕುಯ್ಯುತ್ತಿಯನ್ನು ಅರಿತುಕೊಂಡು, 24 ಅವರಿಗೆ, “ನನಗೆ ಒಂದು ಬೆಳ್ಳಿಗಾಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯಿದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. 25 ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. 26 ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಅಷ್ಟಯುಪಪಟ್ಟು ಸುಮ್ಮನಾದರು. 27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನೆಂದರೆ, 28 “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯ ನಮಗೆ ಬರೆದಿಟ್ಟನಷ್ಟೆ. 29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. 30 ಅರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. 32 ಕಡೆಯಲ್ಲಿ ಆ ಹೆಂಗಸೂ ಸತ್ತಳು. 33 ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. 34 ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಂಡುತ್ತಾರೆ. (ai9n g165) 35 ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (ai9n g165) 36 ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ. 37 ಸತ್ತವರು ಬದುಕಿ ಏಳುತ್ತಾರೆಯೆಂದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ. 38 ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. 39 ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. 40 ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ದೈಯವಿಲ್ಲದೆ ಹೋಯಿತು. 41 ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? 42 “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು

ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು” ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವಿದನೇ ಹೇಳುತ್ತಾನಲ್ಲಾ. 44 “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು. 45 ಜನರೆಲ್ಲರೂ ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ, 46 “ಶಾಸ್ತ್ರಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವುಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. 47 ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ಭವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

21 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು. 2 ಆಗ ಒಬ್ಬ ಬಡ ವಿಧವೆಯು ಬಂದು ತಾವುದು ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ, 3 “ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. 4 ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನದಲ್ಲಿದ್ದೆಲ್ಲವನ್ನೂ ಕೊಟ್ಟಿಬಿಟ್ಟಳು” ಅಂದನು. 5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, 6 ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು. 7 ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವವು?” ಎಂದು ಆತನನ್ನು ಕೇಳಲು, 8 ಯೇಸು ಹೇಳಿದ್ದೇನೆಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಈ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ. 9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. 10 ಮತ್ತು ಯೇಸು ಅವರಿಗೆ ಹೇಳಿದ್ದೇನೆಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. 11 ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು. 12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. 14 ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15 ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. 16 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. 17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. 18 ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19 ನೀವು ಸೈರಹೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ. 20 “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21 ಆಗ

ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22 ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. 23 ಆ ದಿನಗಳಲ್ಲಿ ಗರ್ಭಿಣಿಯಿರಿಗೂ ಬಾಣಂತಿಯಿರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ಯ ಈ ಜನರ ಮೇಲೆ ಕ್ರೋಧವು ಉಂಟಾಗುವವು. 24 ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. 25 “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗೇರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. 26 ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. 27 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. 28 ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. 29 ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನೆಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30 ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31 ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. 32 “ಇವೆಲ್ಲಾ ಆಗುವ ತನಕ ಈ ಸಂತತಿಯೂ ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33 ಭೂಮಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. 34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. 35 ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. 36 ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾನಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು. 37 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪವೇಶನಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋವು ಎನಿಸಿಕೊಳ್ಳುವ ಗಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು. 38 ಜನರೆಲ್ಲರೂ ಆತನ ಉಪವೇಶನವನ್ನು ಕೇಳಬೇಕೆಂದು ಬೆಳಿಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.

22 ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ, 2 ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. 3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು, 4 ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು. 5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು, 6 ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. 7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನವು ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ, 8 ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು. 9 ಅವರು, “ನಾವು ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ?”

ಎಂದು ಆತನನ್ನು ಕೇಳಲು, 10 ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮದರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ, 11 ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ತದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ. 12 ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧರಾಗಿರಿ” ಎಂದು ಹೇಳಿ ಕಳುಹಿಸಿದನು. 13 ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ತ ಹಬ್ಬಕ್ಕೆ ಸಿದ್ಧರಾದರು. 14 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. 15 ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ತದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ. 16 ಇನ್ನು ದೇವರ ರಾಜ್ಯದಲ್ಲಿರುವ ನೆರವೇರುವ ತನಕ ನಾನು ಇನ್ನು ಪಸ್ತದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು. 17 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ. 18 ಇದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. 19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು. 20 ಊಟವಾದ ಮೇಲೆ ಆತನು ಅದೇ ನೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. 21 “ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. 22 ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು. 23 ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. 24 ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. 25 ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ. 26 ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. 27 ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವಕನಾದುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. 28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. 29 ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ; 30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇನ್ಯಾಯಾಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ. 31 “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು. 32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು. 33 ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು, 34 ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈ ಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು. 35 ಮತ್ತು ಆತನು,

“ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. 36 ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. 37 ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನೆಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು. 38 ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು. 39 ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುದ್ದಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. 40 ಆತನು ಆ ಕೃಷ್ಣ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. 41 ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ, 42 “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು. 43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು. 44 ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೊಡಗಿದಲ್ಲಿ ನೆಲಕ್ಕೆ ಬೀಳುತ್ತಿತ್ತು. 45 ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು, 46 ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. 47 ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು, 48 ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು. 49 ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು. 50 ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು. 51 ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು. 52 ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದಯೇಡೆಗಾರರನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ? 53 ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ, ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. 54 ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು. 55 ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು. 56 ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು. 57 ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು. 58 ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲವ್ವಾ” ಅಂದನು. 59 ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು. 60 ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಮ್ಮಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ

ಕೋಳಿ ಕೂಗಿತು. 61 ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು, 62 ಹೊರಗೆ ಹೋಗಿ ತುಂಬಾ ವೃದ್ಧಪಟ್ಟು ಅತ್ತನು. 63 ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು. 65 “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು. 19 ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು. 20 ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು. 21 ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು. 22 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದೀಯೆ? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಅದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು. 23 ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು. 24 ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ, 25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು. 26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆ ಪಟ್ಟಣದ ಸೀಮೋನನಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದನು. 27 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು. 28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. 29 ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ. 30 ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು. 31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು. 32 ಆತನ ಸಂಗಡ ಶಿಲುಬೆಗಿರುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು. 33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. 34 ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲ ಮಾಡಿದರು. 35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಅರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು. 36 ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ದವನ್ನು ನೀಡಿ, 37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. 38 ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. 39 ಶಿಲುಬೆಗಿರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. 40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? 41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ

ಒಂದು ತಪ್ಪಾದರೂ ನನಗೆ ಕಾಣಲಿಲ್ಲ. 15 ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದವಲ್ಲಾ. ಅದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು. 16 ಅದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು. 17 (ಪ್ರತಿ ಪಸ್ತ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.) 18 ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು. 19 ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು. 20 ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು. 21 ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು. 22 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದೀಯೆ? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಅದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು. 23 ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು. 24 ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ, 25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು. 26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆ ಪಟ್ಟಣದ ಸೀಮೋನನಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದನು. 27 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು. 28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. 29 ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ. 30 ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು. 31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು. 32 ಆತನ ಸಂಗಡ ಶಿಲುಬೆಗಿರುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು. 33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. 34 ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲ ಮಾಡಿದರು. 35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಅರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು. 36 ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ದವನ್ನು ನೀಡಿ, 37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. 38 ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. 39 ಶಿಲುಬೆಗಿರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. 40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? 41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ

23 ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ, 2 “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕ್ರೈಸ್ತನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು. 3 ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು. 4 ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು. 5 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು. 6 ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ, 7 ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು. 8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು. 9 ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ. 10 ಮುಖ್ಯಯಾಜಕರೂ ಶಾಸ್ತ್ರೀಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು. 11 ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು. 12 ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು. 13 ತರುವಾಯ ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಸಿ, 14 ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ

ಅಂತಹದ್ದೇನನ್ನೂ ಮಾಡಲಿಲ್ಲ" ಎಂದು ಹೇಳಿ, 42 "ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೊ" ಅಂದನು. 43 ಅದಕ್ಕೆ ಯೇಸು, "ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ" ಎಂದು ಉತ್ತರಕೊಟ್ಟನು. 44 ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಗೊಂಡಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. 46 ಆ ಮೇಲೆ ಯೇಸು, "ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ" ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, "ಈ ಮನುಷ್ಯನು ನಿಜವಾಗಲೂ ನೀತಿಮಂತನೇ" ಅಗಿದ್ದನು ಎಂದು ದೇವರನ್ನು ಕೊಂಡಾಡಿದನು. 48 ಇದನ್ನು ನೋಡಲು ಸೇರಿ ಬಂದಿದ್ದ ಜನರಲ್ಲರೂ ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. 49 ಇದಲ್ಲದೆ ಆತನ ಪರಿಚಿತರಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. 50 ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರಿಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಅಗಿದ್ದನಲ್ಲದೆ ಮಂತ್ರಿಯೂ ಅಗಿದ್ದನು. ಅವನು ಹಿರಿಸಭೆಯವರ ಅಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ. 52 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು, 53 ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ. 54 ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು. 55 ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟು ರೀತಿಯನ್ನೂ ನೋಡಿ, 56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

24 ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊದ್ಬರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು. 2 ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು, 3 ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ. 4 ಈ ವಿಷಯವಾಗಿ ಅವರಿಗೆ ಗಲಿಲಿಯ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಣ್ಣೆ ಅವರ ಬಳಿಯಲ್ಲಿ ನಿಂತುಕೊಂಡರು. 5 ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, "ಸತ್ಯವರೊಳಗೆ ಬದುಕಿರುವವನನ್ನು ಹುಡುಕುವುದೇನು? 6 ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ" ಎಂದು ಹೇಳಿದನು. 8 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, 9 ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು. 10 ಆ ಸ್ತ್ರೀಯರು ಯಾರಾರೊಂದರ ಮಗನಾದ ಮನೆಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು. 11 ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು. 12 ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ

ಸಂಗತಿಗೆ ತನ್ನಲ್ಲಿ ಅಶ್ಚರ್ಯಪಡುತ್ತಾ ಹೊರಟು ಹೋದನು. 13 ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ, 14 ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು. 15 ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು. 16 ಅವರ ಕಣ್ಣುಕಟ್ಟಿದಂತೆ ಇದ್ದುದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ. 17 ಯೇಸು, "ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು" ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. 18 ಅವರಲ್ಲಿ ಕ್ರೈಯೋಫನಂಬವನು ಆತನಿಗೆ, "ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?" ಎಂದು ಕೇಳಲು, 19 ಆತನು ಅವರನ್ನು "ಯಾವ ಸಂಗತಿಗಳು" ಎಂದು ಕೇಳಿದನು. ಅದಕ್ಕೆ ಅವರು, "ನಜರೆತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. 20 ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು. 21 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. 22 ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. 24 ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ" ಎಂದು ಹೇಳಿದರು. 25 ಯೇಸು ಅವರಿಗೆ, "ಎಲಾ ಬುದ್ಧಿಯಲ್ಲದವರೇ, ಪ್ರವಾದಿಗಳು ಹೇಳಿದ್ದಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, 26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ" ಎಂದು ಹೇಳಿದನು. 27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು. 28 ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನೆಂತೆ ತೋರ್ಪಡಿಸಿಕೊಂಡನು. 29 ಆದರೆ ಅವರು, "ನಮ್ಮ ಸಂಗಡ ಇರು. ನಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು" ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು. 30 ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ, 31 ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. 32 ಆಗ ಅವರು ಒಬ್ಬರಿಗೊಬ್ಬರು, "ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?" ಎಂದು ಹೇಳಿಕೊಂಡು, 33 ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಿಗೆ ಕೂಡಿಕೊಂಡಿದ್ದರು. 34 "ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು" ಎಂದು ಹೇಳುತ್ತಿದ್ದರು. 35 ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು. 36 ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, "ನಿಮಗೆ ಸಮಾಧಾನವಾಗಲಿ" ಎಂದು ಅವರಿಗೆ ಹೇಳಿದನು. 37 ಅವರು ದಿಗ್ವಿಜಯ ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38 ಆತನು ಅವರಿಗೆ, "ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು

ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40 ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41 ಅದರೇ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿಸ್ತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42 ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43 ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44 ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೊಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45 ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನಂತಲೂ, 47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48 ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49 ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. 50 ಮತ್ತು ಯೇಸು ಅವರನ್ನು ಬೇಧಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. 51 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52 ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, 53 ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಯೋಹಾ

1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2 ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿದ್ದನು. 3 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯನಿಗೆ ಬೆಳಕಾಗಿತ್ತು. 5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7 ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8 ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9 ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10 ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11 ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12 ಆದರೂ ಯಾರಾರೂ ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯುಳ್ಳರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13 ಇವರು ರಕ್ತಸಂಬಂಧದಿಂದಾಗಿ, ಶರೀರದ ಇಚ್ಛೆಯಿಂದಾಗಿ, ಪುರುಷ ಸಂಕಲ್ಪದಿಂದಾಗಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14 ಆ ವಾಕ್ಯವೆಂಬವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ವದಿಂದಲೂ ತುಂಬಿದವನಾಗಿದ್ದನು. 15 ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು” ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. 16 ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17 ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. 18 ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪ್ರಕೃತನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ. 19 ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ, 20 ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. 21 ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ” ಅಂದನು. 22 ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನೀನು ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು. 23 ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನಟ್ಟಿಗೆ ಮಾಡಿರಿ ಎಂದು ಆಡವಿಯಲ್ಲಿ ಕೂಗುವವನ ದ್ವನಿಯೇ ನಾನು” ಎಂದು ಉತ್ತರ ಕೊಟ್ಟನು. 24 ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು. 25 ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. 26 ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. 27 ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. 28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೋರ್ದನ್ ನದಿಯ ಆಚೆಯಲ್ಲಿರುವ ಬೇಥಾನ ಎಂಬ ಊರಿನಲ್ಲಿ ನಡೆಯಿತು.

29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ. 30 ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ. 31 ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಪ್ಪರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.” 32 ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು. 33 ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವೆಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. 34 ನಾನು ಅದನ್ನು ನೋಡಿದ್ದೆನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು. 35 ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36 ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37 ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38 ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39 ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು. 40 ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41 ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ, 42 ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) 43 ಮರುದಿನ ಯೇಸು ಗಲಿಲಾಯಕ್ಕೆ ಹೋಗಿಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44 ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯದದವನಾಗಿದ್ದನು. 45 ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿದ್ಧನು, ಆತನು ಯಾರಿಂದರೆ ಯೋಸೇಫನ ಮಗನಾದ ನಜರೆತಿನ ಯೇಸುವೇ” ಎಂದು ಹೇಳಿದನು. 46 ನತಾನಯೇಲನು “ನಜರೆತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48 ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49 ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಯಾರ್ಥಗಳನ್ನು ನೋಡುವೆ,” ಎಂದನು. 51 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.

ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

2 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. **2** ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. **3** ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು. **4** ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು. **5** ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು. **6** ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಅರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೆಲಸಗಾರರನ್ನು ಹಿಡಿಯುವ ಅಳತೆಯುಳ್ಳದ್ದಾಗಿತ್ತು. **7** ಯೇಸು ಅವರಿಗೆ, “ಅ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. **8** ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಜಿಡಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. **9** ಜಿಡಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾಪಕೊಟ್ಟ ದಿನರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಜಿಡಣದ ಮೇಲ್ವಿಚಾರಕನು ಮದುವೆಗನನ್ನು ಕರೆದು, **10** “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇದಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು. **11** ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯುಟ್ಟರು. **12** ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟ ಇಳಿದು ಕೆಪೆರ್ನಾಥಿಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು. **13** ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. **14** ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರೂ ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. **15** ಆತನು ಹಗ್ಗದಿಂದ ಚಾಪಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನ್ನೆಲ್ಲ ಚೆಲ್ಲಿದನು. **16** ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. **17** ಆಗ “ನಿನ್ನ ಅಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. **18** ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. **19** ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡೆವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು. **20** ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು. **21** ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. **22** ಅದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. **23** ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. **24** ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ. **25** ಆತನು

ಪ್ರತಿ ಮನುಷ್ಯನ ಅಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. **3** ಫರಿಸಾಯರಲ್ಲಿ ಯೆಹೂದ್ಯರ ಹಿರಿಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು. **2** ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಅಗದು” ಎಂದು ಹೇಳಿದನು. **3** ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟಿದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು. **4** ನಿಕೊದೇಮನು ಆತನನ್ನು, “ಮನುಷ್ಯನು ಮುಡುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು. **5** ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟಿದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. **6** ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. **7** ನೀವು ಹೊಸದಾಗಿ ಹುಟ್ಟಬೇಕು” ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ **8** ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. **9** ಅದಕ್ಕೆ ನಿಕೊದೇಮನು “ಇದಲ್ಲಾ ಹೇಗೆ ಸಾಧ್ಯ?” ಎಂದಾಗ, **10** ಯೇಸು ಅವನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ? **11** ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. **12** ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ. ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? **13** ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ. **14** ಇದಲ್ಲದಮೇಲೆಯೂ ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. **15** ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios g166) **16** “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯುಳ್ಳವನು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios g166) **17** ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಬಂಡಿಸಲಿಕ್ಕೆ ಕಳುಹಿಸಲಿಲ್ಲ. **18** ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಬಳಿಯೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. **19** ಆ ತೀರ್ಪು ಏನೇನಿರಬೇಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. **20** ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಟಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. **21** ಆದರೆ ಸತ್ತವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.” **22** ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು. **23** ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಏಫ್ರೋನೆಯ ಸ್ಥಳದಲ್ಲಿದ್ದ ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. **24** ಆಗ ಇನ್ನೂ ಯೋಹಾನನನ್ನು ಸೆರೆಮನೆಯಲ್ಲಿ

ಹಾಕಿರಲಿಲ್ಲ. 25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು. 26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೋರ್ದನ್ ನದಿಯ ಅಚ್ಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು 27 ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನನ್ನೂ ಹೊಂದಲಾರನು. 28 “ನಾನು ಕ್ರಿಸ್ತನಲ್ಲ,” ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. 29 ಮದಲಿಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ದೈನಿಕ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಲೂ ಈ ನನ್ನ ಸಂತೋಷವು ಪರಿಪೂರ್ಣವಾಯಿತು. 30 ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು. 31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು. 32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ. 33 ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ. 34 ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಅತನಿಗೆ ಆತ್ಮವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ. 35 ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ. 36 ಆತನ ಮಗನನ್ನು ಸಂಬಂಧವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿದೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios g166)

4 ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ, 2 (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ, ಆತನ ಶಿಷ್ಯರೇ ಮಾಡಿಸುತ್ತಿದ್ದರು), 3 ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು. 4 ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು. 5 ಹೋಗುವಾಗ ಸಮಾರ್ಯ ಸೀಮಿಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲತ್ತು. 6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು. 7 ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇರುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು. 8 ಆಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಲೂಟಿಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು. 9 ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ. 10 ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು. 11 ಆ ಸ್ತ್ರೀ ಆತನಿಗೆ, “ಅಯ್ಯಾ, ಸೇರುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು? 12 ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು.

ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು, 13 ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು, 14 ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. (aiōn g165, aiōnios g166) 15 ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ, ನೀರು ಸೇರುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು, 16 ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು. 17 ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ. 18 ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನೀನಿಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು. 19 ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ. 20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲ” ಎಂದಳು. 21 ಯೇಸು ಆಕೆಗೆ “ಅಯ್ಯಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. 22 ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ತಹೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. 23 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. 24 ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು. 25 ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು, 26 ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು. 27 ಆಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಬಬ್ಬರೂ ಆತನನ್ನು ಕೇಳಲಿಲ್ಲ. 28 ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ, 29 “ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು. 30 ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು. 31 ಆಷ್ಟರೊಳಗೆ ಶಿಷ್ಯರು “ಗುರುವೇ, ಉಟಮಾಡು” ಎಂದು ಆತನನ್ನು ಕೇಳಿಕೊಂಡರು. 32 ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು 33 ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೋ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 34 ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ರವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ. 35 “ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ. 36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. (aiōnios g166) 37 ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’

ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ. 38 ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು. 39 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. 40 ಅದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು. 41 ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು, 42 ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನೂ ನಿನ್ನ ಮಾತಿನ ಮೇಲೆ ಅಲ್ಲ, ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದು. 43 ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು. 44 ಏಕೆಂದರೆ ಪ್ರವಾದಿಗೆ ಸ್ವತಃದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು. 45 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಕ್ಕಪಕ್ಕದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. 46 ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೊಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ತಸ್ಥನಾಗಿದ್ದನು. 47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದು ಸುದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದ್ದುದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು. 48 ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು. 49 ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು 50 ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. 51 ಅವನು ಇನ್ನೂ ಘಟ್ಟಿ ಇಳಿದು ಹೋಗುತ್ತಿರುವಾಗಲೇ ಅವನ ಅಳುಕು ಅವನಿಗಿಗಿ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. 52 ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನ ಮದ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು. 53 ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು. 54 ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

5 ಇದಾದ ಮೇಲೆ ಯೆಹೂದ್ಯರ ಒಂದು ಜಾತ್ಯ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು. 2 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. 3 ಇವುಗಳಲ್ಲಿ ಅಸ್ತಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾಶ್ಚರ್ವಾಯು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರೂ ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) 5 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. 6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು. 7 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು

ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ, ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು. 8 ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು. 9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು, 10 ಅದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ, 11 ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು. 12 ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು. 13 ಆದರೆ ಆತನು ಯಾರೊಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮೌರಿಯಾದನು. 14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನೂ ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು. 15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು. 16 ಅದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿತೊಡಗಿದರು. 17 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು. 18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. 19 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ. 20 ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ವದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು. 21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. 22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನೂ ಮಗನಿಗೆ ಕೊಟ್ಟಿದ್ದಾನೆ. 23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. 24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. (aiōnios g166) 25 ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. 26 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. 27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. 28 ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, 29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. 30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ

ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. 31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. 32 ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. 33 ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು. 34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ. 35 ಯೋಹಾನನು ಉರಿಯುವ ದೀಪವಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ. 36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದ ಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. 37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೀರಲ್ಲ, ಆತನ ರೂಪವನ್ನು ನೋಡಿದ್ದೀರಲ್ಲ, 38 ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ. 39 ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತೀರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. (aiōnios g166) 40 ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ. 41 “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ. 42 ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ. 43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ. 44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ? 45 ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ! 46 ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿರಬೇಕು. 47 ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.

6 ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಜೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ. 2 ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು. 3 ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು. 4 ಆಗ ಯೆಹೂದ್ಯರ ಪಸ್ತದ ಹಬ್ಬವು ಹತ್ತಿರವಾಗಿತ್ತು. 5 ಹೀಗಿರಲಾಗಿ ಯೇಸು ಕಣ್ಣಿತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು. 6 ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು. 7 ಆದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯೊಂದರೂ ಅವರಿಗೆ ಸಾಲುವುದಿಲ್ಲ” ಎಂದನು. 8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ; 9 “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು, 10 ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ

ಹೆಚ್ಚುಕಡಿಮೆ ಐದು ಸಾವಿರವಿತ್ತು. 11 ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು. 12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಿಬಾರದು” ಎಂದು ಹೇಳಿದನು. 13 ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು. 14 ಆತನು ಮಾಡಿದ ಈ ಸೂಚಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು. 15 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಯೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು. 16 ಸಂಜೆಯೊಳಗೆ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು, 17 ದೋಣಿಯನ್ನು ಹತ್ತು, ಸಮುದ್ರ ಮಾರ್ಗವಾಗಿ ಕಪೆರ್ನಾಯಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. 18 ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು. 19 ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು. 20 ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು. 21 ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. 22 ಮರುದಿನ ಸಮುದ್ರದ ಆಚೆಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. 23 ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು. 24 ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನಾಯಿಗೆ ಬಂದರು. 25 ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು. 26 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಕೊಟ್ಟಿ ತುಂಬಿಸಿಕೊಂಡಿದ್ದರಿಂದಲೇ. 27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ದೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios g166) 28 ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ, 29 ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು. 30 ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ? 31 ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ, 32 ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ. 33 ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು. 34 ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು. 35 ಯೇಸು ಅವರಿಗೆ “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ

ಎಂದಿಗೂಬಾಯಾರಿಕೆಯಾಗುವುದಿಲ್ಲ. 36 ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. 37 ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ. 38 ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ. 39 ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಲ್ಲಿಸಬೇಕೆಂಬುದೇ. 40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios g166) 41 ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುತ್ತಿ, 42 “ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. 43 ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುತ್ತಿರುವುದನ್ನು ನಿಲ್ಲಿಸಿ” ಎಂದು ಉತ್ತರ ಕೊಟ್ಟನು. 44 “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. 45 ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ. 46 ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ತಾರೂ ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು. 47 ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios g166) 48 ನಾನೇ ಜೀವದ ರೊಟ್ಟಿ 49 ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು. 50 ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ. 51 ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn g165) 52 ಆ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು. 53 ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. 54 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios g166) 55 ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. 56 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ. 57 ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನು. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು. 58 ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾಪನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn g165) 59 ಈ ವಿಷಯಗಳನ್ನು ಕಪೆರ್ನಾಯಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು. 60 ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು. 61 ತನ್ನ ಶಿಷ್ಯರು ಇದಕ್ಕೆ ಗೊಣಗುತ್ತಿದ್ದಾರೆಯೇ

ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ? 62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? 63 ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ. 64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು. 65 ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. 66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು. 67 ಅದಕಾರಲೂ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯರೊಂದಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ, 68 ಸೀಮೋನ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios g166) 69 ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು. 70 ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು. 71 ಈ ಮಾತು, ಆತನು ಸೀಮೋನ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.

7 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಿಲ್ಲ. 2 ಆಗ ಯೆಹೂದ್ಯರು ಗುಡಾರಗಳ ಹಬ್ಬವು ಸಮೀಪವಾಗಿತ್ತು, 3 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು. 4 ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರಿಸಿಕೊಳ್ಳೋ” ಎಂದು ಹೇಳಿದರು. 5 ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ. 6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. 7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. 8 ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು. 9 ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು. 10 ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು. 11 ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು. 12 ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುತ್ತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು. 13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ. 14 ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು. 15 ಯೆಹೂದ್ಯರು ಅದಕ್ಕೆ ಅಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು. 16 ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದ್ದು. ನನ್ನನ್ನು ಕಳುಹಿಸಿದಾತನದೇ. 17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದಲ್ಲೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು. 18 ತನ್ನಷ್ಟಕ್ಕೆ ತಾನೇ

ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕಟ್ಟಿತನವಿಲ್ಲ. 19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರವಂತ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?" ಎಂದು ಕೇಳಿದನು. 20 ಅದಕ್ಕೆ ಆ ಜನರು, "ನಿನಗೆ ದೈವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?" ಎಂದರು. 21 ಯೇಸು ಅವರಿಗೆ "ನಾನು ಒಂದು ಸೂಚಕ ಕಾರ್ಯವನ್ನು ಮಾಡಿದನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ. 22 ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲೆಯೂ ಮಾಡುತ್ತೀರಿ. 23 ಮೋಶೆಯು ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ತಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ? 24 ತೋರಿಕೆಗೆ ಅನುಸಾರವಾಗಿ ತೀರ್ಪು ಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪು ಮಾಡಿರಿ" ಎಂದನು. 25 ಅಮೇಲೆ ಯೆರೂಸಲೇಮಿನವರಲ್ಲಿ ಕೆಲವರು "ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ? 26 ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ? 27 ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು." 28 ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, "ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ. 29 ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು" ಎಂದು ಕೂಗಿ ಹೇಳಿದನು. 30 ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. 31 ಜನರಲ್ಲಿ ಅನೇಕರು ಆತನನ್ನು ನಂಬಿ, "ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?" ಎಂದು ಹೇಳಿದರು. 32 ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು. 33 ಆಗ ಯೇಸು ಅವರಿಗೆ "ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿದ್ದು ಅಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ. 34 ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ" ಎಂದನು. 35 ಅದಕ್ಕೆ ಯೆಹೂದ್ಯರು "ಇವನು ನಮಗೆ ಸಿಕ್ಕಿದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ? 36 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ" ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?" ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. 37 ಜಾತ್ಯಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು "ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. 38 ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು" ಎಂದು ಕೂಗಿ ಹೇಳಿದನು. 39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ. 40 ಜನರಲ್ಲಿ ಕೆಲವರು ಆ

ಮಾತುಗಳನ್ನು ಕೇಳಿದಾಗ "ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ" ಎಂದರು. 41 ಕೆಲವರು, "ಈತನು ಕ್ರಿಸ್ತನು" ಎಂದರು, ಆದರೆ ಇನ್ನೂ ಕೆಲವರು "ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ? 42 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇಕೆತ್ತೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?" ಎಂದರು. 43 ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು. 44 ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. 45 ಬಳಿಕ ಅವರನ್ನು ಕೇಳಿದ್ದಕ್ಕೆ, 46 ಕಾವಲುಗಾರರು "ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ" ಎಂದು ಉತ್ತರ ಕೊಟ್ಟರು. 47 ಆಗ ಫರಿಸಾಯರು ಅವರಿಗೆ "ನೀವೂ ಸಹ ಆತನ ಮಾತಿಗೆ ಮರುಳಾದೀರಾ? 48 ಹಿರಿಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ? 49 ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ" ಎಂದು ಹೇಳಿದರು. 50 ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಜೋದೇಮನು ಅವರಲ್ಲಿ ಒಬ್ಬನಾಗಿದ್ದನು, 51 ಅವನು ಅವರಿಗೆ "ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೆ?" ಎಂದು ಹೇಳಿದ್ದಕ್ಕೆ, 52 ಅವರು ಅವನಿಗೆ "ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ," ಎಂದರು. 53 ಬಳಿಕ ಎಲ್ಲರೂ ತಮ್ಮ ಮನೆಗೆ ಹೋದರು.

8 ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು. 2 ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು. 3 ಶಾಸ್ತ್ರಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ; 4 ಯೇಸುವಿಗೆ, "ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು. 5 ಇಂಥವರನ್ನು ಕಲ್ಲೆಸದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?" ಎಂದು ಆತನನ್ನು ಕೇಳಿದರು. 6 ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. 7 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, "ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ" ಎಂದು ಹೇಳಿದನು 8 ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. 9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. 10 ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, "ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೇ?" ಎಂದನು. 11 ಅದಕ್ಕೆ ಆಕೆಯು "ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ" ಎಂದಳು. ಯೇಸು ಆಕೆಗೆ "ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ" ಎಂದು ಹೇಳಿದನು. 12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, "ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತರೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು" ಎಂದು ಹೇಳಿದನು. 13 ಫರಿಸಾಯರು ಆತನಿಗೆ "ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ" ಎಂದು ಹೇಳಲು 14 ಯೇಸು ಅವರಿಗೆ "ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ

ತಿಳಿಯದು. 15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ. 16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ. 17 ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ. 18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು. 19 ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು. 20 ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಅತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅತನನ್ನು ಬಂಧಿಸಲಿಲ್ಲ. 21 ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿ ನೀವು ಬರಲಾರಿರಿ” ಎಂದನು. 22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿ ನೀವು ಬರಲಾರಿರೆಂದು ಹೇಳುತ್ತಾನಲ್ಲ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು. 23 ಅತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. 24 ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರಿಂದ ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು. 25 ಆಗ ಅವರು ಅತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇನಾನು ನಿಮಗೆ ಹೇಳಿದಂಥದ್ದೇ. 26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಿರುವ ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು. 27 ಅತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ. 28 ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. 29 ನನ್ನನ್ನು ಕಳುಹಿಸಿಕೊಟ್ಟಿರುವ ನನ್ನ ಸಂಗಡ ಇದ್ದಾನೆ. ನಾನು ಅತನಿಗೆ ಮುಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಅತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು. 30 ಅತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅತನಲ್ಲಿ ನಂಬಿಕೆಯುಟ್ಟರು. 31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. 32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು. 33 ಅದಕ್ಕವರು ಅತನಿಗೆ, “ನಾವು ಅಬ್ರಹಾಮನು ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. 34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. 35 ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. (aion g165) 36 ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು. 37 ನೀವು ಅಬ್ರಹಾಮನು ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ. 38 ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು. 39 ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು

ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ. 40 ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ. 41 ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವೃದ್ಧಚಾರದಿಂದ ಹುಟ್ಟಿದವರಲ್ಲ, ನಮಗೆ ಒಬ್ಬನೇ ತಂದೆ, ಅತನು ದೇವರೇ” ಎಂದರು. 42 ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದೀರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ. 43 ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತೀರಿ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ. 44 ಸೈತಾನನು ನಿಮ್ಮ ತಂದೆ, ನೀವು ಅತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಲಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾದುತ್ತಾನೆ, ಏಕೆಂದರೆ ಅವನು ಸುಳ್ಳಾಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ. 45 ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ. 46 ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ? 47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು. 48 ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು. 49 ಅದಕ್ಕೆ ಯೇಸು; “ನನಗೆ ದೆವ್ವಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತಿದ್ದೀರಿ. 50 ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ. 51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. (aion g165) 52 ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ಯನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲ? (aion g165) 53 ಸತ್ಯಹೋದರೆ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು. 54 ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಅತನನ್ನು ನಿಮ್ಮ ದೇವರು ಅನ್ನುತ್ತೀರಿ, 55 ಆದರೂ ನೀವು ಅತನನ್ನು ತಿಳಿಯದೆ ಇದ್ದೀರಿ. ನಾನಂತೂ ಅತನನ್ನು ಬಲ್ಲೆನು, ಅತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳಾಗಾರನಾಗುವೆನು. ಆದರೆ ನಾನು ಅತನನ್ನು ತಿಳಿದಿದ್ದೇನೆ. ಅತನ ವಾಕ್ಯಕ್ಕೆ ವಿಧೇಯನಾಗುತ್ತೇನೆ. 56 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು. 57 ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು. 58 ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು. 59 ಆಗ ಅವರು ಅತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

9 ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. 2 ಅತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ

ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆಯಾಗಿರೋ?" ಎಂದು ಆತನನ್ನು ಕೇಳಿದರು. 3 ಯೇಸು, "ಇವನಾಗಲಿ ಇವನ ತಂದೆಯಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು. 4 ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು. 5 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬಿಳುಪಾಗಿದ್ದೇನೆ" ಎಂದನು. 6 ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು. 7 ಆತನು ಅವನಿಗೆ, "ನೀನು ಹೋಗಿ ಸಿಲೋವ (ಸಿಲೋವ ಎಂದರೆ 'ಕಳುಹಿಸಲ್ಪಟ್ಟವನು' ಎಂದರ್ಥ) ಕೊಳದಲ್ಲಿ ತೊಳೆದುಕೊ" ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. 8 ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, "ಭಿಕ್ಷುಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?" ಎಂದು ವಿಚಾರಿಸಿದರು. 9 ಕೆಲವರು, "ಹೌದು ಇವನೇ" ಎಂದರು. ಇನ್ನೂ ಕೆಲವರು, "ಅವನಲ್ಲ ಆದರೆ ಅವನ ಹಾಗೆ ಇದ್ದಾನೆ" ಎಂದರು. ಆದರೆ ಅವನಾದರೋ, "ನಾನೇ ಅವನು" ಎಂದು ಹೇಳಿದನು. 10 ಆಗ ಅವರು "ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?" ಎಂದು ಅವನನ್ನು ಕೇಳಿದ್ದಕ್ಕೆ, 11 ಅವನು, "ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, 'ಸಿಲೋವ ಕೊಳಕ್ಕೆ ಹೋಗಿ ತೊಳೆದುಕೊ' ಎಂದು ಹೇಳಿದನು. ಆದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು" ಎಂದನು. 12 ಅವರು, "ಆತನು ಎಲ್ಲಿದ್ದಾನೆ?" ಎಂದು ಅವನನ್ನು ಕೇಳಿದ್ದಕ್ಕೆ ಅವನು "ನನಗೆ ಗೊತ್ತಿಲ್ಲ" ಎಂದನು. 13 ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು. 14 ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಭ್ಯತೆ ದಿನವಾಗಿತ್ತು. 15 ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, "ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು" ಎಂದು ಉತ್ತರಕೊಟ್ಟನು. 16 ಫರಿಸಾಯರಲ್ಲಿ ಕೆಲವರು, "ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಭ್ಯತೆ ದಿನವನ್ನು ಆಚರಿಸುವುದಿಲ್ಲ" ಎಂದರು. ಇನ್ನೂ ಕೆಲವರು, "ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?" ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು. 17 ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, "ಆತನು ನಿನಗೆ ದೃಷ್ಟಿ ಕೊಟ್ಟಿದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?" ಎಂದು ಕೇಳಿದಾಗ, ಅವನು "ಆತನು ಒಬ್ಬ ಪ್ರವಾದಿ" ಎಂದು ಉತ್ತರಕೊಟ್ಟನು. 18 ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆಯುಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟಿ ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ. 19 ಅವರು "ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?" ಎಂದು ಅವರನ್ನು ಕೇಳಿದರು. 20 ಅವನ ತಂದೆ ತಾಯಿಗಳು, "ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು. 21 ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ. ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲ, ಇವನೇ ತನ್ನ ವಿಷಯವಾಗಿ ಹೇಳುವನು" ಎಂದು ಉತ್ತರಕೊಟ್ಟರು. 22 ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಪಂಥದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು. 23 "ಇವನು ಪ್ರಾಯದವನು ಇವನನ್ನೇ ಕೇಳಿರಿ" ಎಂದು ಅವನ ತಂದೆಯುಗಳು ಹೇಳಿದ್ದಕ್ಕೆ ಇದೇ ಕಾರಣ. 24 ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, "ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು

ನಾವು ಬಲ್ಲೆವು" ಎಂದರು. 25 ಅದಕ್ಕೆ ಅವನು, "ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ" ಎಂದನು. 26 ಅವರು ಅವನನ್ನು, "ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?" ಎಂದು ಕೇಳಿದ್ದಕ್ಕೆ, 27 ಅವನು, "ನಿಮಗೆ ಆಗಲೇ ಹೇಳಿದನಲ್ಲ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?" ಎಂದನು. 28 ಅದಕ್ಕೆ ಅವರು ಅವನನ್ನು ನಿಂದಿಸಿ, "ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು. 29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು" ಎಂದರು. 30 ಅದಕ್ಕೆ ಆ ಮನುಷ್ಯನು, "ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಅಪ್ರಯೋಜನವೇ! 31 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಅವನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು. 32 ಹುಟ್ಟಿ ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn g165) 33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು" ಎಂದನು. 34 ಈ ಮಾತಿಗೆ ಅವರು, "ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತೀಯೋ?" ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. 35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, "ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?" ಎಂದು ಕೇಳಿದನು. 36 ಅದಕ್ಕೆ ಅವನು, "ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ" ಎಂದಾಗ, 37 ಯೇಸು, "ನೀನು ಅವನನ್ನು ನೋಡಿದ್ದೀ ಮತ್ತೂ ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು" ಎಂದು ಹೇಳಿದಾಗ, 38 ಅವನು, "ಕರ್ತನೇ, ನಾನು ನಂಬುತ್ತೇನೆ" ಎಂದು ಹೇಳಿ ಆತನಿಗೆ ಅಡ್ಡಬಿದ್ದನು. 39 ಆಗ ಯೇಸುವು, "ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು" ಎಂದನು. 40 ಇದನ್ನು ಆತನೊಂದಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, "ನಾವು ಸಹ ಕುರುಡರೇನು?" ಎಂದು ಕೇಳಿದಾಗ, 41 ಯೇಸು ಅವರಿಗೆ, "ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ 'ನಿಮಗೆ ಕಣ್ಣುಕಾಣುತ್ತವೆ' ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ" ಎಂದನು.

10 "ನಿಮಗಿನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. 2 ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. 3 ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. 4 ತನ್ನ ಕುರಿಗಳನ್ನಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. 5 ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ" ಎಂದು ನಿಮಗೆ ಹೇಳುತ್ತೇನೆ. 6 ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. 7 ಆಗ ಯೇಸು ಪುನಃ ಅವರಿಗೆ, "ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು

ಕಂಡುಕೊಳ್ಳುವನು. 10 ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11 “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12 ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13 ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15 ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16 ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು. 17 ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. 18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು. 19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು. 20 ಅವರಲ್ಲಿ ಅನೇಕರು ಆತನಿಗೆ, “ದೇವು ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು. 21 ಇನ್ನು ಕೆಲವರು, “ಇವು ದೇವುಹಿಡಿದವನ ಮಾತುಗಳಲ್ಲ, ದೇವನು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು. 22 ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು. 23 ಯೇಸು ದೇವಾಲಯದೊಳಗೆ ಸೊಲೋಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ, 24 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು. 25 ಅದಕ್ಕೆ ಯೇಸು, “ನಾನು ನಿಮಗೆ ಹೇಳಿದನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ. 26 ಆದರೂ, ನೀವು ನಂಬದ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. 27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. 28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn g165, aiōnios g166) 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. 30 ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು. 31 ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು, 32 ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ, 33 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು. 34 ಅದಕ್ಕೆ ಯೇಸು, “ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು” ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ? 35 ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು

ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ 36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲ?’ 37 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ 38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು. 39 ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು. 40 ಆ ಮೇಲೆ ಆತನು ಯೋರ್ದನ್ ಹೊಳೆಯನ್ನು ದಾಟಿ, ಯೋಹಾನನ ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು. 41 ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು. 42 ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

11 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. 2 ಈ ಮರಿಯಳು ಕರ್ತನಿಗೆ ಶೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. 3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. 4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು. 5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು. 6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು. 7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು. 8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವೆಯಾ?” ಎಂದರು. 9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಿಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ. 10 ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು. 11 ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎದ್ದಿಸಬೇಕಾಗಿದೆ” ಎಂದು ಹೇಳಿದನು. 12 ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು. 13 ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ವಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು. 14 ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ. 15 ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು 16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು. 17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು. 18 ಬೇಥಾನವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರೂಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು. 19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. 20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ

ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು. 21 ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ. 22 ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು. 23 ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು. 24 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು. 25 ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, 26 ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಳು. (a10n 9165) 27 ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರರಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು. 28 ಇದನ್ನು ಹೇಳಿ ಆತ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು. 29 ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು. 30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲೇ ಇದ್ದನು. 31 ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತ್ಸೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು. 32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು. 33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲೆ ವ್ಯಸನಪಟ್ಟು ನೊಂದುಕೊಂಡು, 34 “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು. 35 ಯೇಸು ಕಣ್ಣೀರಿಟ್ಟನು. 36 ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನು” ಎಂದರು. 37 ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲವೂ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲವೋ?” ಎಂದರು. 38 ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. 39 ಬಂದು ಗದಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿದಲಾಗಿತ್ತು. 40 ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು. 40 ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು. 41 ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 42 ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವೆ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು. 43 ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. 44 ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ರಿವು. ಅವನ ಮುಖಕ್ಕೆ ವಸ್ತ್ರ ಸುತ್ತುಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು. 45 ಆದುದರಿಂದ ಮರಿಯಳು ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. 46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು. 47 ಆಗ ಮುಖ್ಯಯಾಜಕರೂ ಫರಿಸಾಯರೂ ಹಿರಿಸಭೆಯನ್ನು ಕೂಡಿಸಿ, “ನಾವು

ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲವೋ. 48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು. 49 ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯುಫನಂಬುವನು ಅವರಿಗೆ, “ನಿಮಗೆನೂ ತಿಳಿಯುತ್ತಿಲ್ಲ. 50 ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಅಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು. 51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ. ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ 52 ಆ ಜನತೆಗಾಗಿ ಮಾತ್ರವಲ್ಲದೆ ಚದರಿದವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು. 53 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಅಲೋಚಿಸುತ್ತಿದ್ದರು. 54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರ ಪ್ರದೇಶಕ್ಕೆ ಹೋಗಿ, ಎಫ್ರಾಯಿಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. 55 ಆಗ ಯೆಹೂದ್ಯರ ಪಸ್ತಹದ್ದು ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು. 56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು. 57 ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.

12 ಪಸ್ತ ಹಬ್ಬಕ್ಕೆ ಇನ್ನೂ ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನಕ್ಕೆ ಬಂದನು. 2 ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. 3 ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಲಿಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು. 4 ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ರಿಯೋತ ಯೂದನೆಂಬುವನು, 5 “ಈ ತೈಲವನ್ನು ಮುನ್ನೂರು ಬೆಳ್ಳಿಗಾಣ್ಣೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲವೋ?” ಎಂದನು. 6 ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಅದುದರಿಂದಲೇ ಹೀಗೆ ಹೇಳಿದನು. 7 ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ. 8 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲವೋ” ಎಂದನು. 9 ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು. 10 ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಅಲೋಚಿಸಿದರು. 11 ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. 12 ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ 13 ಖಜೂರದ ಗಿರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಅಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

14 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. 15 ಹೀಗೆ, “ಜೀರ್ಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. 16 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿವೆಂದೂ ನೆನಪು ಮಾಡಿಕೊಂಡರು. 17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಗಳಾದ್ದರಿಂದ. 18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು. 19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲ” ಎಂದು ಒಬ್ಬನಿಗೊಬ್ಬರು ಮಾತನಾಡಿಕೊಂಡರು. 20 ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. 21 ಇವರು ಗಲಿಲಾಯದಲ್ಲಿದ್ದವರ ಜೊತೆಯಾದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ” ಎಂದು ಅವನನ್ನು ಬೇಡಿಕೊಂಡರು. 22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. 23 ಆಗ ಯೇಸು ಅವರಿಗೆ, “ಮನುಷ್ಯತುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. 24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು 25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aionios g166) 26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. 27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು. ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲ? 28 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೊ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. 29 ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. 30 ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. 31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾದಿಪತಿಯ ಹೊರಗೆ ನೂಕಲ್ಪಡುವನು 32 ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. 33 ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. 34 ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯತುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯತುಮಾರನು ಯಾರು?” ಎಂದರು. (aion g165) 35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. 36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಆಡಗಿಕೊಂಡನು. 37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. 38 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು

ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. 39 ಅವರು ನಂಬಲಾರದೇ ಹೋದುದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, 40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ. 41 ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. 42 ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. 43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು. 44 ಯೇಸು ಕೂಗಿ ಹೇಳಿದ ಮಾತೇನೆಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೆ ನನ್ನನ್ನು ಕಳುಹಿಸಿಕೊಟ್ಟವನನ್ನು ಸಹ ನಂಬುವವನಾಗಿದ್ದಾನೆ. 45 ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟವನನ್ನು ನೋಡುವವನಾಗಿದ್ದಾನೆ. 46 ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. 47 ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನೆಷ್ಟೇ. 48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು. 49 ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ, ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. 50 ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aionios g166)

13 ಪಕ್ಕಪಕ್ಕದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು. 2 ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಪ್ಪರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಅಲೋಚನೆಯನ್ನು ಹುಟ್ಟಿಸಿದನು. 3 ತಂದೆಯು ತನ್ನ ಕೈಯಲ್ಲಿ ಎಲ್ಲರದ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು. 4 ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. 5 ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು. 6 ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು. 7 ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ, ಅನಂತರ ನಿನಗೆ ತಿಳಿಯುವುದು” ಎಂದನು. 8 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. (aion g165) 9 ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು. 10 ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ

ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು. 11 ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು. 12 ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನೆಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? 13 ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ. 14 ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು. 15 ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. 16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಡ್ಡಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. 18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಿಟ್ಟೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದೋಹ ಬಗಿದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ. 19 ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ. 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.” 21 ಇದನ್ನು ಹೇಳುತ್ತಾ ಯೇಸು ಅತ್ಯದರಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು. 22 ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಲಿಯದೊಳಗಿಂದ ಒಬ್ಬರನ್ನೊಬ್ಬರು ನೋಡಿಕೊಂಡರು. 23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಬದಿಗೆ ಒರಗಿಕೊಂಡಿದ್ದನು. 24 ಅವನಿಗೆ ಸೀಮೋನ್ ಪೇತ್ರನು ಸನ್ನಿವೇಶ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು. 25 ಆ ಶಿಷ್ಯನು ಹಾಗೆಯೇ ಯೇಸುವಿನ ಬದಿಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು. 26 ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ ತೆಗೆದು, ಸೀಮೋನ್ ಇಸ್ರಾಯೇಲಿನ ಮಗನಾದ ಯೂದನಿಗೆ ಕೊಟ್ಟನು. 27 ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು. 28 ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ. 29 ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಆಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು. 30 ಇಸ್ರಾಯೇಲಿನ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. 31 ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. 32 ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು. 33 ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವುದಿಲ್ಲ’ ನೀವು ಬರಲಾರಿರಿ” ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. 34 ನಾನು ನಿಮಗೆ ಒಂದು ಹೊಸ ಅಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ

ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. 35 ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು. 36 ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು. 37 ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು. 38 ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೊಳೆಯಲು ಕೂಗುವುದೇ ಇಲ್ಲ” ಎಂದನು.

14 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನೆಲ್ಲಾ! 3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. 4 ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು. 5 ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದಿತು?” ಎಂದು ಕೇಳಲು, 6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. 7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. 8 ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9 ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನು, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರೆ ಹೇಗೆ? 10 ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11 ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. 12 “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ವಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14 ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. 15 “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಅಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16 ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn g165) 17 ಆ ಸಹಾಯಕನು ಯಾರಿಂದರಸತ್ಯದ ಅತ್ಯನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. 18 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. 19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. 20

ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. 21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. 22 ಯೂದನು, (ಇವನು ಇಸ್ರಾಯೇಲತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. 24 ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನಲ್ಲಿದೆ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. 25 “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. 26 ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು. 27 “ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗಳೊಳಗಿದ್ದಿರಲಿ, ಹೆದರದಿರಲಿ. 28 ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29 ಇದೇಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. 30 ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾದಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. 31 ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.

15 “ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. 3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. 4 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 6 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಡಲ್ಪಟ್ಟು ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. 8 ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ. 9 “ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11 ನನ್ನಲ್ಲಿರುವ ಅನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಅನಂದವು

ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. 12 ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ. 13 ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. 14 ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. 15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ. 16 ನೀವು ನನ್ನನ್ನು ಆರಿಸಿಕೊಳ್ಳಲಿ, ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕೆಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವರೋ, ಅದನ್ನು ಆತನು ನಿಮಗೆ ಕೊಡುವನು. 17 ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19 ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20 ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21 ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಿತನನ್ನು ತಿಳಿಯದವರಾಗಿದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮ್ಮಿತ್ತು ನಿಮಗೆ ಮಾಡುವರು. 22 ನಾನು ಬಾಡದ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23 ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಅದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25 “ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27 ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.

16 “ನೀವು ನಂಬಿಕೆಯಿಂದ ಎಡಬಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2 ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟನೆಂದು ಭಾವಿಸುವ ಕಾಲವು ಬರಲಿದೆ. 3 ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು. 4 ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಂಥದ್ದನ್ನು ಹೇಳಿದನಲ್ಲವು ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. 5 “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಿತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ. 6 ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. 7 ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗಿದ್ದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. 8 ಆತನು ಬಂದಾಗ

ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 9 ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ 10 ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದ ಇರುವುದರಿಂದ ನೀತಿಯ ಕುರಿತಾಗಿಯೂ, 11 ಇಹಲೋಕಾದಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 12 “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ. 13 ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು. 14 ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು. 15 ತಂದೆಗೆ ಇರುವುದೆಲ್ಲಾ ನನ್ನದು. ಆಮದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು. 16 ಇನ್ನ ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು. 17 ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ’ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ” ಎನ್ನುತ್ತಾನಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 18 “ಸ್ವಲ್ಪ ಕಾಲವೆಂದು” ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು. 19 ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ? 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು. 21 ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ. 22 ಹಾಗೆಯೇ, ನೀವುಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯದ ತೆಗೆದು ಅನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. 23 ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ, ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. 25 “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ. 26 ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ. 27 ನೀವು ನನ್ನನ್ನು ಪ್ರೀತಿಸಿದರೆ ತಂದೆಯು ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. 28 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು. 29 ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ. 30 ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರತ್ಯೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು

ನಾವು ನಂಬುತ್ತೇವೆ” ಎಂದರು. 31 ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ. 32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. 33 ನೀವು ನನ್ನಲ್ಲಿರುವ ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

17 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಅಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕ್ಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. 2 ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. (aionios g166) 3 ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. (aionios g166) 4 ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿಬಿಡಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. 5 ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. 6 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ. 7 ನೀನು ನನಗೆ ಕೊಟ್ಟಿದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ. 8 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. 9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. 10 ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ. 11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. 12 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. 13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದ್ದೇನೆ. 14 ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ. 15 ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುವುದೆಂದು ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. 16 ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. 17 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯಕ್ಕೆ ಸತ್ಯ. 18 ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. 19 ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. 20 “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. 21 ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.

ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. 22 ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23 ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. 24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದ್ಗುಪ್ತಗೊ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಅಶಿಸುತ್ತೇನೆ. 25 ನೀತಿಪೂರ್ವವಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನೀನು ನಿನ್ನನ್ನು ತಿಳಿದಿದ್ದೆನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. 26 ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.

18 ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದೋಸ್ ಹಳ್ಳದ ಅಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು. 2 ಆತನನ್ನು ಹಿಡಿದುಕೊಂಡಲ್ಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು. 3 ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು. 4 ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು. 5 ಅದಕ್ಕೆ ಅವರು, “ನಜರೆತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು. 6 ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. 7 ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೆತಿನ ಯೇಸುವನ್ನು ಹುಡುಕುತ್ತೇವೆ” ಎಂದರು. 8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದನಲ್ಲಾ ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು. 9 ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು. 10 ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಲನು. 11 ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. 12 ಅಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಒಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು. 13 ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. 14 ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು. 15 ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು. 16 ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು

ಬಂದನು. 17 ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು. 18 ಚಳಿಯಿದ್ದುದರಿಂದ ಆಳುಗಳೂ, ಒಲೇಕಾರರೂ ಇದ್ದಲ್ಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. 19 ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು. 20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರೂ ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ. 21 ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು. 22 ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕನ್ನಿಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು. 23 ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿ ಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು. 24 ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು. 25 ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು. 26 ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದನಲ್ಲವೇ?” ಎಂದನು. 27 ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು. 28 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ತದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ. 29 ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು. 30 ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು. 31 ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಗದಿ ದರ್ಮಶಾಸ್ತ್ರದ ಪ್ರಕಾರ ಆತನಿಗೆ ಶಿರ್ಷ್ಠ ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು. 32 ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು. 33 ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. 34 ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. 35 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, 36 ಯೇಸು, “ನನ್ನ ರಾಜ್ಯವು ಈ ಲೋಕದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಸ್ವರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. 37 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು. 38 ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ. 39 ಆದರೆ ಪಸ್ತ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು

ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಅದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?" ಎಂದು ಅವರನ್ನು ಕೇಳಿದನು. 40 ಅದಕ್ಕೆ ಅವರೊಬ್ಬರೂ, "ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು" ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.

19 ಅನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆದನು. 2 ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, 3 ಆತನ ಬಳಿಗೆ ಬಂದು "ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ" ಎಂದು ಹೇಳಿ ತಮ್ಮ ಕೈಗಳಿಂದ ಆತನ ಕನ್ನಿಗೆ ಹೊಡೆದರು. 4 ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, "ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ" ಎಂದು ಹೇಳಿದನು. 5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, "ಇಗೋ, ಈ ಮನುಷ್ಯನು" ಎಂದನು. 6 ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, "ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು" ಎಂದು ಕೂಗಿದರು. ಪಿಲಾತನು ಅವರಿಗೆ, "ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಿಲ್ಲ" ಎಂದನು. 7 ಯೆಹೂದ್ಯರು ಅವರಿಗೆ, "ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ" ಎಂದರು. 8 ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, 9 ಪುನಃ ತನ್ನ ಅರಸನೆಯೊಳಗೆ ಹೋಗಿ, "ನೀನು ಎಲ್ಲಿಂದ ಬಂದವನು?" ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. 10 ಪಿಲಾತನು, "ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?" ಎಂದು ಆತನನ್ನು ಕೇಳಿದನು. 11 ಅದಕ್ಕೆ ಯೇಸು, "ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಅದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ" ಎಂದು ಉತ್ತರ ಕೊಟ್ಟನು. 12 ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, "ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕ್ರೈಸ್ತನಿಗೆ ಮಿತ್ರನಲ್ಲ. ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕ್ರೈಸ್ತನಿಗೆ ವಿರೋಧಿ" ಎಂದು ಕೂಗಿ ಹೇಳಿದರು. 13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಾಥಾ ಎಂದು ಕರೆಯಲ್ಪಟ್ಟ, "ಕಲ್ಲು ಹಾಸಿದ ಕಟ್ಟೆ" ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. 14 ಅದು ಪಕ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, "ಇಗೋ, ನಿಮ್ಮ ಅರಸನು" ಎಂದು ಹೇಳಿದನು. 15 ಅದಕ್ಕೆ ಅವರು, "ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು" ಎಂದು ಕೂಗಿದರು. ಅದಕ್ಕೆ ಪಿಲಾತನು, "ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?" ಎಂದು ಹೇಳಿದಕ್ಕೆ, ಮುಖ್ಯಯಾಜಕರು, "ಕ್ರೈಸ್ತರನೇ, ಹೊರತು ನಮಗೆ ಬೇರೆ ಅರಸನಿಲ್ಲ" ಎಂದು ಉತ್ತರ ಕೊಟ್ಟರು. 16 ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. 17 ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು "ಕಪಾಲಸ್ಥಳ" ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ "ಗೊಲೊಥಾ" ಎಂದು ಕರೆಯುತ್ತಾರೆ. 18 ಅಲ್ಲಿ ಆತನನ್ನು ಅತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಆ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು. 19 ಇದಲ್ಲದೆ ಪಿಲಾತನು "ನಜರೆತ್‌ನ ಯೇಸು, ಯೆಹೂದ್ಯರ ಅರಸನು" ಎಂದು ಒಂದು ಫಲಕವನ್ನು ಬರೆದು ಅದನ್ನು ಅತನ ಶಿಲುಬೆಯ ಮೇಲಿಡಿಸಿದ್ದನು. 20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ

ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. 21 ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, "ಯೆಹೂದ್ಯರ ಅರಸನು" ಎಂದು ಬರೆಯಬೇಡ, 'ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ' ಎಂಬುದಾಗಿ ಬರೆಯಬೇಕು" ಎಂದು ಹೇಳಿದರು. 22 ಅದಕ್ಕೆ ಪಿಲಾತನು, "ನಾನು ಬರೆದದ್ದು ಬರೆದಾಯಿತು" ಎಂದು ಉತ್ತರ ಕೊಟ್ಟನು. 23 ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. 24 ಆಮೇಲೆ ಅವರು, "ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ" ಎಂದು ಮಾತನಾಡಿಕೊಂಡರು. ಇದರಿಂದ "ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು" ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು. 25 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ರೋಪನ ಹೆಂಡತಿಯಾದ ಮರಿಯಳೂ, ಮಗ್ಗಲದ ಮರಿಯಳೂ ನಿಂತಿದ್ದರು. 26 ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, "ಸ್ತ್ರೀಯೇ, ಇಗೋ, ನಿನ್ನ ಮಗನು" ಎಂದು ಹೇಳಿದನು. 27 ತರುವಾಯ ಆ ಶಿಷ್ಯನಿಗೆ, "ಇಗೋ, ನಿನ್ನ ತಾಯಿ" ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. 28 ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, "ನನಗೆ ನೀರಡಿಕೆಯಾಗಿದೆ" ಎಂದನು. 29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ವಂಜನ್ನು ಹುಳಿರಸದಲ್ಲಿ ಇಟ್ಟ ಹಿಸ್ಟೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು. 30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, "ತೀರಿತು" ಎಂದು ಹೇಳಿ ತಲೆ ಬಾಗಿ ಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. 31 ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32 ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡು ಮತ್ತೊಬ್ಬರ ಕಾಲುಗಳನ್ನು ಮುರಿದರು. 33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34 ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. 36 ಏಕೆಂದರೆ "ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು" ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. 37 "ಅವರು ತಾವು ಇರಿದವನನ್ನು ದೃಷ್ಟಿಸಿ ನೋಡುವರು" ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. 38 ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು. 39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. 40 ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಡಿಕೊಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು. 41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ

ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ. 42 ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.

20 ವಾರದ ಮೊದಲನೆಯ ದಿನದಲ್ಲಿ ಮಗ್ಗಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು. 2 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು. 3 ಆಗ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. 4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. 5 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. 6 ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ 7 ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. 8 ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. 9 ಆತನು ಸತ್ತ ಮೇಲೆ ಜೀವದಿಂದಿದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ. 10 ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು. 11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, 12 ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. 13 ಅವರು ಆಕೆಗೆ, “ಅಮ್ಮಾ ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. 14 ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. 15 ಯೇಸು ಆಕೆಗೆ, “ಅಮ್ಮಾ ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. 16 ಯೇಸು ಆಕೆಗೆ, “ಮರಿಯಳೇ” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ಬರೂ ಭಾಷೆಯಲ್ಲಿ ಆತನಿಗೆ, “ರಬ್ಬಾನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. 17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು. 18 ಮಗ್ಗಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು. 19 ಆದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20 ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21 ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ

ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22 ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23 ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24 ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಆದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾಗಿ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26 ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ಬಂದು ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ತಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27 ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಆಪನಂಬಿಕೆಯುಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28 ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29 ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲ. 31 ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟಲ್ಲಾ ಬರೆದಿದೆ.

21 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು: 2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಅೂರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಿದ್ದ ಇನ್ನಿಬ್ಬರೂ ಕೂಡಿಬಂದಿದ್ದರು. 3 ಆಗ ಅವರಿಗೆ ಸೀಮೋನ್ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ. 4 ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ. 5 ಆಗ ಯೇಸು ಅವರನ್ನು “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು. 6 ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾತ್ರಿ ರಾತ್ರಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. 7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು. 8 ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು. 9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು. 10 ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, 11 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಅದು ನೂರೈವತ್ತೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. 12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು

ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. 13 ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. 14 ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. 15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನ್‌ನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16 ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನ್‌ನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನ್‌ನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18 “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21 ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22 ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23 ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24 ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಅ. ಕೃ.

1 ಥೋಷಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು, 2 ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. 3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು. 4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲಿ ಕಾದುಕೊಂಡಿರಿ, 5 ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. 6 ಕೂಡಿದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು 7 ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ. 8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರುವ ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯೂ, ಸಮರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು. 9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. 10 ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. 11 “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು. 12 ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು. 13 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ಸಿಗೆ ಹೋದರು; ಅವರು ಯಾರಾರಿಂದರೆ, ಪೇತ್ರ, ಯೋಹಾನ, ಯಾಕೋಬ, ಆಂದ್ರಿಯ, ಫಿಲಿಪ್ಪ, ತೋಮ, ಬಾತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಥಿಯಾನಾ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ. 14 ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. 15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿದವರಿಂದಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು, 16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರಿತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವಿದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು. 17 ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.” 18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು. 19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ

ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ಯಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) 20 ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಿಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲ. 21 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೊಗುತ್ತಾ ಇದ್ದಕಾಲವಲ್ಲ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಕೊಳ್ಳುವವನಾಗಬೇಕು ಅಂದನು 23 ಈ ಮಾತುಗಳನ್ನು ಕೇಳಿ ಅವರು ಯೂಸುನಿಸಿಸಿಕೊಳ್ಳುವ ಬಾರ್ನಾಬನೊಬ್ಬ ಯೋಸೇಫನನ್ನೂ ಮತ್ತೊಬ್ಬನನ್ನೂ ನಿಲ್ಲಿಸಿ, 24 “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನಿನು ಆರಿಸಿಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. 26 ಅನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೊಬ್ಬನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

2 ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಬಂದಿದ್ದರು. 2 ಆಗ ಬಿರುಗಾಳಿ ಬೀಸುತ್ತಿದ್ದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. 3 ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. 4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. 5 ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. 6 ಆ ಸಪ್ತಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿದುದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು. 7 ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ. 8 ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲ, ಇದು ಹೇಗೆ? 9 ಪ್ರಾರ್ಥರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್, ಪೊಂತ, ಆಸ್ಕ, 10 ಫ್ರಿಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೈಸ್ತರೂ, ಅರಬ್ಬೀದೇಶದವರೂ 11 ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ವಾಕಾಂಕ್ಷೆ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲ” ಎಂದು ಆಶ್ಚರ್ಯಪಟ್ಟರು. 12 ಎಲ್ಲರೂ ಬೆಂಗಳಿಗೆ ಕಳವಳಗೊಂಡು, “ಇದೇನಾಗಿಬಿಡುವು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?” 13 ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತಾಗಿದ್ದಾರೆಂದು ಹಾಸ್ಯ” ಮಾಡಿದರು. 14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ತಿಳಿದುಕೊಂಡಿರಿ. 15 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. 16 ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ, 17 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ

ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥಿತಿಗೆ ದಿವ್ಯದರ್ಶನಗಳಾಗುವವು; ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು. 40 ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು. 19 ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 21 ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ. 22 “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿ; , ನಜರೆತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ಕೃತಿಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು. 23 ಆದರೂ ಆ ಯೇಸು ದೇವರ ಸ್ವೀಕರಣಕ್ಕೂ ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ. 24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು. 25 ಆತನ ವಿಷಯದಲ್ಲಿ ದಾವಿದನು; , “ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. 26 ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸದ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; 27 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hades g86) 28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮೃದ್ಧದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವೆ ಎಂದು ಹೇಳಿದ್ದಾನೆ. 29 “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ದೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೋಗಿಲ್ಲ, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ. 30 ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು. 31 ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅಪಸ್ಥಿತಿಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hades g86) 32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. 33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ. 34 ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನೆಂದರೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು” ಎಂಬುದೇ. 36 “ಅದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು. 37 ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು; 38 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. 39 ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ

ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು. 40 ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿಯಾದ, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ” ಎಂದು ಅವರನ್ನು ಎಚ್ಚರಿಸಿದನು. 41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. 42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. 43 ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು. 44 ನಂಬಿದವರೆಲ್ಲರು ಒಗ್ಗಟ್ಟಿನಲ್ಲಿ ತಮ್ಮೆಲ್ಲರವು ಬೆಳ್ಳುವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. 45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. 46 ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. 47 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

3 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯುತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು. 2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು. 3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು. 4 ಪೇತ್ರ, ಯೋಹಾನರಿದ್ದರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು. 5 ಅವನು ಅವರಿಂದ ಏನಾದರೂ ದೊರಕಿತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು. 6 ಆಗ ಪೇತ್ರನು “ಬೇಳೆ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೆತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ, 7 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲಗಳಿಗೆ, ಮುಂಗಾಲಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. 8 ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. 9 ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವುದನ್ನು ಜನರೆಲ್ಲರು ನೋಡಿ; 10 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು. 11 ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು. 12 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದೀರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ. 13 ನಮ್ಮ ಪ್ರವೀಣರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ. 14 ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ

ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ. 15 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು. 16 ನೀವು ನೋಡುತ್ತಿರುವಂತಹ, ನಿಮಗೆ ಗುರುತಿಸುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅಪನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು. 17 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು. 18 ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು. 19 ಅದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ 20 ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು. 21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. (aiōn g165) 22 ಮೋಶೆಯ ಹೇಳಿದ್ದೇನೆಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು. 23 ಆ ಪ್ರವಾದಿಯು ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ. 24 ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು. 25 ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲ. 26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವಾದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

4 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ಭಕ್ತಿಯರೂ ಅವರಿಗೆ ವಿರೋಧವಾಗಿ ಬಂದರು. 2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು. 3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. 4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. 5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರೀಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. 6 ಅವರೊಂದಿಗೆ ಅನ್ಯನೇಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. 7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತೀರಿ” ಎಂದು ಕೇಳಲು, 8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, 9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತೀರಿ. 10 ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೆತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್

ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. 11 “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟರೆಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲಕಲ್ಲಾದನು. 12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. 13 ಪೇತ್ರ ಮತ್ತು ಯೋಹಾನನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. 14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. 15 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರಂದು ಅವರಿಗೆ ಅಪ್ಪಣೆ ಕೊಟ್ಟು, 16 “ಇವರನ್ನು ನಾವೇನು ಮಾಡೋಣ? ಬಹು ಅವರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. 17 ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನೂ ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು. 18 ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. 19 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; 20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. 21 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು. 22 ಈ ಸೂಚಕಕಾರ್ಯದಿಂದ ಸ್ಪಷ್ಟತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು. 23 ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು. 24 ಅವರು ಕೇಳಿ ಏಕವಸ್ತು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧೈರ್ಯದಿಂದ ಹೀಗೆ ಪ್ರಾರ್ಥಿಸಿದರು; “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ, 25 ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಟ್ಟವಾದ ದಾವಿದನ ಬಾಯಿಂದ, “ಅನ್ಯಜನಗಳು ಏಕೆ ಆಶ್ಚರ್ಯಗೊಂಡರು? ಜನಾಂಗಗಳವರು ಏಕೆ ವ್ಯಥೆಕಾರ್ಯಗಳನ್ನು ಯೋಚಿಸುವರು? 26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು” ಎಂದು ಹೇಳಿಸಿದಿಯಲ್ಲವೇ? 27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು, 28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು. 29 ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರುಗುವಂತೆ 30 ನಿನ್ನ ಕೈಚಾಚುತ್ತಿರುವಲ್ಲಿ ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು. 31 ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. 32 ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವಸ್ಥತೆ ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುಡುಗಾಗಿ ಹಂಚಿಕೊಳ್ಳುತ್ತಿದ್ದರು. 33 ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ

ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರಲ್ಲರ ಮೇಲೆ ಪೂರ್ಣವಾಗಿತ್ತು. 34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ. ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು 35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. 36 ಈ ಪ್ರಕಾರ ಮಾಡಿದವರೊಳಗೆ ಕುಪ್ಪಡ್ಡೆಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. 37 ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.

5 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ತೇರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ 2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. 3 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ? 4 ಆ ಅನ್ನಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾದಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು. 5 ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು. 6 ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. 7 ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. 8 ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು. 9 ಆಗ ಪೇತ್ರನು ಆಕೆಗೆ, “ನೀವಿದ್ದರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಆಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲ್ಚಿಟ್ಟಾರು, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು. 10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು. 11 ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು. 12 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗಟ್ಟಾಗಿ ಸೊಲೋಮೋನ ಮಂಟಪದಲ್ಲಿ ಸೇರಿಬರುತ್ತಿದ್ದರು. 13 ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಅದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು. 14 ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯುಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು. 15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು. 16 ಯೆರೂಸಲೇಮಿನ ಮತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದವ್ವ ಪೀಡಿತರನ್ನೂ ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು. 17 ಹೀಗಿರುವಲ್ಲಿ ಮಹಾಯಾಜಕನೂ, ಸದ್ಭುಕ್ತಿಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು, 18 ಆಸೂಯ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. 19 ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, 20 “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು

ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು. 21 ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು. 22 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು, 23 “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು. 24 ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. 25 ಅಷ್ಟರಲ್ಲಿ ಒಬ್ಬನು ಬಂದು; “ಆಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು. 26 ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ. 27 ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ, 28 “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪಟ್ಟ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ದಾರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು. 29 ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ. 30 ನೀವು ಮರದ ಕಂಬಕ್ಕೆ ತೂಗಾಕಾಕೊಂಡ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು. 31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು. 32 ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು. 33 ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು. 34 ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ದರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು. 35 ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ. 36 ಇದಕ್ಕಿಂತ ಮೊದಲು ಧೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚರಿದಿಸಲ್ಪಟ್ಟು ಇಲ್ಲವಾದರು. 37 ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬಿಡುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚರಿದಿಹೋದರು. 38 ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನೆಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು; 39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು. 40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆದು, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು. 41 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

42 ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

6 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ಬರು ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು. 2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲ. 3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳ್ಳವರೂ ಆಗಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು. 4 ನಾವಾದರೋ ಪ್ರಾರ್ಥನೆಯನ್ನೂ ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು. 5 ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸೈಫನ, ಫಿಲಿಪ್ಪು, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಜ ಮತಾಲಂಬಿಯಾದ ಅಂತಿಯೋಕ್ಲದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು. 6 ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು. 7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. 8 ಸೈಫನು ದೇವರ ಕೃಪೆಯಿಂದಲೂ, ಬಲಿಕೆಯಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು. 9 ಆದರೆ ಲಿಬೆರೀನರೊಬ್ಬರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂಡ್ರಿಯದವರು, ಕಿಲಿಕ್ಯ ಮತ್ತು ಅಸ್ಸಸೀಮಗಳಿಂದ ಬಂದವರಲ್ಲಿ ಕೆಲವರು ಎದ್ದು ಸೈಫನ ಸಂಗಡ ತರ್ಕಮಾಡುತ್ತಾ ಇದ್ದರು. 10 ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು. 11 ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು. 12 ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಕುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. 13 ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು. 14 ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು. 15 ಆಗ ಹಿರೀಸಭೆಯಲ್ಲಿ ಕುಳಿತಿರುವವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

7 ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸೈಫನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ. 2 ನಮ್ಮ ಮೂಲಪುರುಷನಾದ ಅಬ್ರಹಾಮನು ಬಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು; 3 ‘ನೀನು, ನಿನ್ನ ಸ್ವದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೊರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು. 4 “ಆಗ ಅವನು ಕಲ್ದೇಯರ ದೇಶದಿಂದ ಹೊರಟುಹೋಗಿ, ಬಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ಯಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು. 5 ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಟು

ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು. 6 ಇದಲ್ಲದೆ ದೇವರು ಹೇಳಿದ್ದೇನೆಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’ 7 ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ. 8 ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು. 9 “ಪೂರ್ವಿಕರು ಹೊಟ್ಟೆತಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಅಲ್ಲಿ ದೇವರು ಅವನ ಸಂಗಡ ಇದ್ದು, 10 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು. 11 “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ. 12 ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು. 13 ಅವರು ಎದ್ದನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು. 14 ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು. 15 ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು. 16 ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು. 17 “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚು ಬಹಳವಾದರು. 18 ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು. 19 ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದಲೇ ಸವಾರದಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿದನು. 20 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲುತ್ತಿದ್ದನು. 21 ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. 22 ಮೋಶೆಯು ಐಗುಪ್ತದೇಶದವರ ಸವನವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು. 23 “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು. 24 ಆದರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪಿಡಿಸುವ ಐಗುಪ್ತನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು. 25 ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ. 26 ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು

ಬಂದನು. 27 “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ 28 ನಿನ್ನ ಆ ಐಗುಪ್ತನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?” ಎಂದು ಅವನನ್ನು ನೂಕಿಬಿಟ್ಟನು. 29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು. 30 “ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡಮಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. 31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಅಪ್ಪುರವಿಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು, 32 ‘ನಾನು ನಿನ್ನ ಪೂರ್ವಿಕರಾದ, ಅಬ್ರಾಹಾಮ್ ಇಸಾಕ್ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಕೈರನಾಗಿ ನೋಡುವುದಕ್ಕೆ ದೈಯ್ಯವಿಲ್ಲದವನಾದನು. 33 ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು. 34 ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು. 35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು. 36 ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು. 37 “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು. 38 ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡಮಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ. 39 “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು. 40 “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಅದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು. 41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು. 42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನೆಂದರೆ, “ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದೀರೋ? ಇಲ್ಲವಲ್ಲಾ; 43 ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ. 44 “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು. 45 ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು. 46 ದಾವೀದನು

ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು. 47 ಆದರೆ ದೇವರಿಗೋಸ್ಕರ ಅಲಯವನ್ನು ಕಟ್ಟಿಸಿದವನು ಸೊಲೊಮೋನನು. 48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ. 49 “ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು? 50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ” ಎಂದು ಪ್ರವಾದಿಯು ನುಡಿದಿದ್ದಾನೆ. 51 “ಹಠಮಾರಿಗಳೇ, ಮನಶ್ಚಿದ್ರಿಯೂ, ಕಣಶುಧ್ರಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ. 52 ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸಿದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ. 53 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು. 54 ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು. 55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; 56 “ಆಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು. 57 ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು, 58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಪಿಸಿದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು. 59 ಅವರು ಸ್ವೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೊ” ಎಂದು ಪ್ರಾರ್ಥಿಸಿ, 60 ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

8 ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು. 2 ಭಕ್ತರಾದ ಜನರು ಸ್ವೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. 3 ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. 4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು. 5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು. 6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. 7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. 8 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು. 9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡೆಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು. 10 ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. 11 ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ

ಕಿವಿಗೊಡುತ್ತಿದ್ದರು. 12 ಅದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. 13 ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದದ್ದನ್ನು ನೋಡಿ ಬೆರಗಾಗುತ್ತಿದ್ದನು. 14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. 15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. 16 ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು. 17 ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವರನ್ನು ಹೊಂದಿದರು. 18 ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು, 19 “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು. 20 ಅದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ? 21 ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ. ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. 22 ಅದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೊ. 23 ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು. 24 ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. 25 ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುಮಾರ್ತೆಯನ್ನು ಸಾರಿದರು. 26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡಮಿ” ಎಂದು ಹೇಳಿದನು. 27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು. 28 ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು. 29 ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು. 30 ಫಿಲಿಪ್ಪನು ಓಡಿಕೊಂಡು ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲ್ಲಿ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಹೇಳಿದನು. 31 ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದಿತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೊ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು. 32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು. 33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟಿರಲಿಲ್ಲ”

ಎಂಬುದೇ. 34 ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು 35 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುಮಾರ್ತೆಯನ್ನು ತಿಳಿಸಿದನು. 36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. 37 ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; 38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. 39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು. 40 ತರುವಾಯ ಫಿಲಿಪ್ಪನು ಅಜೋತ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುಮಾರ್ತೆಯನ್ನು ಸಾರುತ್ತಾ ಹೋದನು.

9 ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ; 2 ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಕಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು. 3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕಸ್ಸೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. 4 ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. 5 ಅದಕ್ಕೆ ಸೌಲನು, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು; 6 ನೀನಿದ್ದು ಲೂರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು. 7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು. 8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. 9 ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು. 10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು. 11 ಕರ್ತನು ಅವನಿಗೆ, “ನೀನಿದ್ದು ನೆಟ್ಟಿನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ. 12 ಮತ್ತು ಅನನೀಯನಿಂದ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು. 13 ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ. 14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಕಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು. 15 ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅಸರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ. 16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು. 17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ

ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು. 18 ಕೂಡಲೇ ಅವನ ಕಣ್ಣುಗಳಿಂದ ಪರಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು. 19 ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು. 20 ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು. 21 ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು. 22 ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. 23 ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 24 ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು. 25 ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. 26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು. 27 ಆದರೆ ಬಾರ್ನಾಬಸು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. 28 ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. 29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು. 30 ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. 31 ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯಾ ಸೀಮೆಗಳಲ್ಲಿದ್ದ ಸಭೆಯ ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೇರಿತಾವನನ್ನು ಹೊಂದಿ ಬೆಳೆಯುತ್ತಾ ಬಂದಿತು. 32 ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದದಲ್ಲೆ ವಾಸವಾಗಿದ್ದ ದೇವಜನರ ಬಳಿಗೂ ಬಂದನು. 33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. 34 ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು. 35 ಮತ್ತು ಲುದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು. 36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ತಿರುವಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು. 37 ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು. 38 ಯೊಪ್ಪಕ್ಕೆ ಲುದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು. 39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿನಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯಿರಲಿಲ್ಲ.

ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು. 40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲಾರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ದೇವಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು. 41 ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಕಾಲದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು. 42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯುಟ್ಟರು. 43 ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೊಬ್ಬನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.

10 ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು. 2 ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು. 3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೇಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು. 4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಛಾಪರ್ಪಕವಾಗಿ ಬಂದು ತಲುಪಿದೆ. 5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನಿನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು. 6 ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು. 7 ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿದಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು, 8 ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು. 9 ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು. 10 ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ, 11 ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು. 12 ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ತ್ರಿಮಿಶೀಟಿಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು. 13 ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು. 14 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು. 15 ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು. 16 ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು. 17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳಕಳ ಪಡುತ್ತಿರುವಾಗಲೇ, ಆಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು; 18 ಪೇತ್ರನಿನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. 19 ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಆಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; 20 ನೀನಿದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು. 21 ಪೇತ್ರನು ಕೆಳಗಿಳಿದು ಆ

ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು, 22 ಅವರು; “ಕೊರ್ನೇಲ್ಯನೊಬ್ಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರಲ್ಲಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು. 23 ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೆಷು ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. 24 ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ಪಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು. 25 ಪೇತ್ರನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು. 26 ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ, 27 ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು. 28 ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೇ ಅಶುದ್ಧನು ಎಂದು ಅನ್ಯಭಾರದಂದು ದೇವರು ತೋರಿಸಿಕೊಟ್ಟಿದ್ದಾನೆ. 29 ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು. 30 ಆದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನದುರಿಗೆ ನಿಂತುಕೊಂಡು; 31 ಕೊರ್ನೇಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. 32 ನೀನು ಯಾರನ್ನಾದರೂ ಯೆಷುಕ್ಕೆ ಕಳುಹಿಸಿ ಪೇತ್ರನನ್ನಿರಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು. 33 ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರೂ ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. 34 ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನೆಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, 35 ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ. 36 ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ. 37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು. 38 ದೇವರು ನಜರೆತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನಿನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ. 39 ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. 40 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು. 41 ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಅರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು.

ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು. 42 ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. 43 ಆತನಲ್ಲಿ ನಂಬಿಕೆಯಿರುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು. 44 ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು. 45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ, 46 ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. 47 ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, 48 ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

11 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. 2 ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು; 3 “ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು. 4 ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ, 5 ಹೇಳಿದ್ದೇನೆಂದರೆ; “ನಾನು ಯೆಷು ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು. 6 ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಗಳು, ಹರಿದಾಡುವ ಪ್ರಿಯತೀರ್ಥಿಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು. 7 ಆಗ; “ಪೇತ್ರನೇ, ಎದ್ದು ಕೊಯ್ಯು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. 8 ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು. 9 ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು. 10 ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಅತ್ತಲ್ಪಟ್ಟಿತು. 11 ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. 12 ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. 13 ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡನು. ಆ ದೂತನು; “ನೀನು ಯೆಷುಕ್ಕೆ ಜನರನ್ನು ಕಳುಹಿಸಿ ಪೇತ್ರನನ್ನಿರಿಸಿಕೊಳ್ಳುವ ಸೀಮೋನನನ್ನು ಕರೆಯಿಸು. 14 ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನ್ನೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು. 15 ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು. 16 ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು. 17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ

ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. 18 ಈ ಮಾತುಗಳನ್ನು ಅವರು ಕೇಳಿ ಅಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು. 19 ಸ್ಥಳನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚರರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಪೊಯಿನಿಕೆ, ಕುಪ್ಪ ಹಾಗೂ ಅಂತಿಯೋಕ್ಕ ಪ್ರಾಂತ್ಯಗಳವರೆಗೂ ಸಂಚರಿಸಿದರು. 20 ಅವರಲ್ಲಿ ಕುಪ್ಪದೊಳಗಿನ ಕೆಲವರೂ, ಕುರೇನ್ನದವರು ಕೆಲವರೂ, ಅಂತಿಯೋಕ್ಕಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುಮಾರ್ತೆಯನ್ನು ಸಾರಿದರು. 21 ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು. 22 ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಾಬನನ್ನು ಅಂತಿಯೋಕ್ಕಕ್ಕೆ ಕಳುಹಿಸಿದರು. 23 ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. 24 ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು. 25 ತರುವಾಯ ಬಾರ್ನಾಬನು ಸೌಲನನ್ನು ಹುಡುಕುವುದಕ್ಕಾಗಿ ತಾಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಕಕ್ಕೆ ಕರೆದುಕೊಂಡು ಬಂದನು. 26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಕದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. 27 ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಕಕ್ಕೆ ಬಂದರು. 28 ಅವರಲ್ಲಿ ಆಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಆದು ಕೌದ್ಡ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು. 29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶತ್ಕುನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು. 30 ಹಾಗೆಯೇ ಮಾಡಿ, ಅದನ್ನು ಬಾರ್ನಾಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

12 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು. 2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. 3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೇ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು. 4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಿಲೆಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. 5 ಪೇತ್ರನು ಸೆರೆಮನೆಯೊಳಗೆ ಕಾವಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. 6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಳಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳು ನಡುವೆ ನಿಡ್ಡಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. 7 ಫಕ್ರನ ಕರ್ತನ ದೂತನು ಪೇತ್ರನದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕಿಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಳಿಗಳು ಕಳಚಿಬಿದ್ದವು. 8 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಚ್ಚಿಕೊ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. 9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ

ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. 10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು. 11 ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೇಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು. 12 ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನಿನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು. 13 ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. 14 ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಅನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದಿದೆ” ಎಂದು ಹೇಳಿದರು. 15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು. 16 ಆದರೆ ಪೇತ್ರನು ಬಾಗಿಲು ತಪ್ಪುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. 17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು. 18 ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು. 19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸದ್ದಿಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು. 20 ಆ ಕಾಲದಲ್ಲಿ ತೂರ್ ಮತ್ತು ಸೀಡೋನ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಗೆರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು. 21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು. 22 ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. 23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಿಡಿದನು; ಅವನು ಹುಳಬಿದ್ದು ಸತ್ತನು. 24 ಆದರೆ ದೇವರ ವಾಕ್ಯವು ಹಬ್ಬ ಹೆಚ್ಚುತ್ತಾ ಬಂದಿತು. 25 ಬಾರ್ನಾಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನಿನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

13 ಅಂತಿಯೋಕ್ಕದಲ್ಲಿಯೇ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರಿಂದರೆ; ಬಾರ್ನಾಬ, ನೀಗರನೆಂಬ ಸಿಮೆಯೋನ, ಕುರೇನ್ನದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮನಹೇನ, ಸೌಲ ಇವರೇ. 2 ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಾಬ ಮತ್ತು ಸೌಲರನ್ನು ಕರೆದೆ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. 3 ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು. 4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಕಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ಪದೊಳಗೆ ಹೋದರು. 5 ಸಲಮೀಸ್

ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನಿನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು. 6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ 'ಬಾರ್ಡೇಸು' ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. 7 ಅವನು ರಾಜ್ಯ ಪಾಲನಾಗಿದ್ದ ಸೈಗ್ಸ್ ಪೌಲನೊಬ್ಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. 8 ಆದರೆ ಆ ಮಂತ್ರವಾದಿಯಾದ ಎಲಮನು (ಎಲಮನಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. 9 ಆಗ ಪೌಲನಿನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, 10 ಅವನನ್ನು ದೃಷ್ಟಿಸಿನೋಡಿ; "ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಯ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? 11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ" ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. 12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು. 13 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲು ಸೀಮೆಗೆ ಸೇರಿದ ಪೆರ್ಗ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು. 14 ಆ ಮೇಲೆ ಅವರು ಪೆರ್ಗಿಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಟಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. 15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; "ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೆನಾದರೂ ನಿಮಗಿದ್ದರೆ ಹೇಳಿರಿ" ಎಂದು ಅವರಿಗೆ ಹೇಳಿ ಕಳುಹಿಸಿದರು. 16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನೆಂದರೆ; 17 "ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು. 18 ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು, 19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು. 20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. 21 ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು. 22 ಆ ಮೇಲೆ ದೇವರು ಅವನನ್ನು ತೆಗೆದುಕಾಕಿ ದಾವಿದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; 'ಇಷಯನ ಮಗನಾದ ದಾವಿದನನ್ನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವವನು' ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು. 23 "ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. 24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು. 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; 'ನನ್ನನ್ನು ಯಾರೊಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ

ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ' ಎಂದು ಹೇಳಿದನು. 26 "ಸಹೋದರರೇ, ಅಬ್ರಾಮಾನು ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ. 27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. 28 ಮರಣದಂಡನೆಗೆ ಕೇಳಿಕೊಂಡರು. 29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು. 30 "ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. 31 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. 32 "ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ; 33 'ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ' ಎಂದು ಎರಡನೆಯ ತೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು. 34 "ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೊಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; 'ದಾವಿದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ' ಎಂಬುದೆ. 35 ಅದಕ್ಕೆ ಅನುಸಾರವಾಗಿ ಆತನು; 'ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು' ಬೇರೊಂದು ತೀರ್ತನೆಯಲ್ಲಿ ಹೇಳಿದ್ದಾನೆ. 36 "ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು. 37 ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ. 38 "ಅದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. 39 ಮೋಶೆಯು ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರನ್ನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರನ್ನಿಸಿಕೊಳ್ಳುತ್ತಾರೆ. 40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನೆಂದರೆ; 41 "ಎಲ್ಲೆ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿಸಿ, ನಾಶವಾಗಿಕೊಳ್ಳಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ" ಎಂಬುದೇ ಎಂದು ಹೇಳಿದನು. 42 ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲೆಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. 43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. 44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. 45 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ತರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. 46 ಆಗ ಪೌಲನೂ, ಬಾರ್ನಬನೂ ದೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೆ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು

ತಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aionios g166) 47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದು. 48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aionios g166) 49 ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು. 50 ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತಿಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ ಹುರಿದುಂಬಿಸಿ ಪೌಲ ಮತ್ತು ಬಾರ್ನಾಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು. 51 ಪೌಲ ಬಾರ್ನಾಬರ ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ರೂಢಿಸಿಬಿಟ್ಟು ಇಕೋಸ್ತಕ್ಕೆ ಹೋದರು. 52 ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

14 ಇಕೋಸ್ತದಲ್ಲಿ ಪೌಲ ಮತ್ತು ಬಾರ್ನಾಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು. 2 ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು. 3 ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಆದ್ಯತೆಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸೆಬಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು. 4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು. 5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಆಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ, 6 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋಸ್ತದಲ್ಲಿ ಲುಸ್ತ ಮತ್ತು ದೆರ್ಬ ಎಂಬ ಊರುಗಳಿಗೂ, 7 ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು. 8 ಲುಸ್ತ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು. 9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು; 10 “ನಿನ್ನ ಕಾಲುರಿ ನೆಟ್ಟಿಗೆ ನಿಂತುಕೋ” ಎಂದು ಮಹಾದ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. 11 ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋಸ್ತ ಭಾಷೆಯಲ್ಲಿ ಕೂಗಾಡಿದರು. 12 ಬಾರ್ನಾಬನನ್ನು ‘ದ್ರೊಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆಮೆ’ ದೇವರೆಂತಲೂ ಅಂದುಕೊಂಡರು. 13 ಊರ ಮುಂದಿದ್ದ ದ್ರೊಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು. 14 ಇದನ್ನು ಕೇಳಿ ಅಪೊಸ್ತಲರಾದ ಬಾರ್ನಾಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು; 15 “ಜನರೇ, ನೀವು ಹೀಗೇಕೆ ಮಾಡುತ್ತೀರಿ? ನಾವೂ ಮನುಷ್ಯರೇ, ನಿಮ್ಮಂತೆ ಸ್ವಭಾವವುಳ್ಳವರು. ನೀವು ಈ ವೃಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಜೀವಸ್ವರೂಪವಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಕೊಳ್ಳುವವರಾಗಿದ್ದೇವೆ. 16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ

ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು. 17 ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು. 18 ಬಾರ್ನಾಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾದ್ವಾಯಿತು. 19 ತರುವಾಯ ಅಂತಿಯೋಕ್ಯದಿಂದಲೂ, ಇಕೋಸ್ತದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸಿದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು. 20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. 21 ಮರುದಿನ ಪೌಲನು, ಬಾರ್ನಾಬನ ಜೊತೆಯಲ್ಲಿ ದೆರ್ಬಿಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತಕ್ಕೂ, ಇಕೋಸ್ತಕ್ಕೂ, ಅಂತಿಯೋಕ್ಯಕ್ಕೂ ಬಂದರು. 22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು. 23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು. 24 ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ ಸೀಮೆಗೆ ಬಂದು, 25 ಅದಕ್ಕೆ ಸೇರಿರುವ ಪೆರ್ಗ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತ್ಯಾಳು ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು. 26 ಅವರು ಈವರೆಗೆ ನೆನಪೇತಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟಿದ್ದು ಈ ಊರಿನಲ್ಲಿಯೇ. 27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು. 28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.

15 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. 2 ಅವರೊಂದಿಗೆ ಪೌಲ ಮತ್ತು ಬಾರ್ನಾಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಾಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು. 3 ಅದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕಿ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು. 4 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. 5 ಆದರೆ ಫರಿಸಾಯಿ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು. 6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ; 7 “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು

ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಅರಿಸಿಕೊಂಡದ್ದು ನಿಮಗೇ ತಿಳಿದಿದೆ. 8 ಮತ್ತು ಹೃದಯವನ್ನು ಬಿಲ್ಲವನ್ನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು. 9 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. 10 ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಟರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ? 11 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು. 12 ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು. 13 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನೆಂದರೆ; 14 “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಅರಿಸಿಕೊಂಡ ವಿಧವನ್ನು ಸಿಮಿಯೋನನು ವಿವರಿಸಿದನಷ್ಟೆ. 15 ಇದಕ್ಕೆ ಪ್ರಮಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ; 16 “ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು. 17 ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು 18 ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ” ಎಂದು ಬರೆದದೆ. (aion g165) 19 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು. 20 ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆ ಹಿಡಿಸಿ ಕೊಂಡದ್ದನ್ನೂ ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು. 21 ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲ” ಎಂದು ಹೇಳಿದನು. 22 ಆಗ ಅಪೊಸ್ತಲರು, ಸಭೆಯ ಹಿರಿಯರು ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಅರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಸಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೇನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಅರಿಸಿಕೊಂಡು, 23 ಅವರ ಕೈಯಲ್ಲಿ ಬರೆದುಕೊಟ್ಟಿದ್ದೇನೆಂದರೆ; “ಸಹೋದರರು, ಅಪೊಸ್ತಲರು ಮತ್ತು ಹಿರಿಯರು, ಅಂತಿಯೋಕ್ಸ, ಸಿರಿಯ, ಕಿಲಿಕ್ಯ, ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ; 24 “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ, 25 ನಾವು ಕೆಲವರನ್ನು ಅರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ, 26 ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು. 27 ಆದುದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು. 28 ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಡಿಸಿ ಕೊಂಡದ್ದನ್ನೂ ಅನ್ನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ. 29 ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.” 30

ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಸಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು. 31 ಅವರು ಓದಿ ಅದರಿಂದ ದೈರ್ಯ ತಂದುಕೊಂಡು ಸಂತೋಷಪಟ್ಟರು. 32 ಯೂದನೂ, ಸೀಲನೂ ತಾವೇ ಪ್ರಮಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು. 33 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು. 34 ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು. 35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಸದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. 36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು. 37 ಆದ್ದರಿಂದ ಬಾರ್ನಬನು ಮಾರ್ಕನೇನಿಸಿಕೊಳ್ಳುವ ಯೋಹಾನನನ್ನು 38 ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಪುಲ್ಲದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು. 39 ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರಜೀಪಕ್ಕೆ ಹೋದನು. 40 ಪೌಲನು ಸೀಲನನ್ನು ಅರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ 41 ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

16 ಅನಂತರ ಅವನು ದೆರ್ಬೆಗೂ, ಲುಸ್ಸಕ್ಕೂ ಬಂದನು. ಲುಸ್ಸದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು. 2 ಅವನು ಲುಸ್ಸದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು. 3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುಸ್ತತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು. 4 ಬಳಿಕ ಅವರು ಊರುಗುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು. 5 ಸಭೆಗಳ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು. 6 ಆಸ್ಸೀಮಿಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದಿದ್ದರಿಂದ ಅವರು ಪುಗ್ರ, ಗಲಾತ್ಯ ಸೀಮೆಯನ್ನು ಹಾದುಹೋಗಿ, 7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ. 8 ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು. 9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು. 10 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು. 11 ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೆಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು. 12 ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿದ್ದ ಪ್ರಧಾನ ಪಟ್ಟಣ, ಇದು ರೋಮಾವರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು. 13 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ

ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದವು. 14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ದಳಿಂಬಿ ಒಬ್ಬ ಸ್ತ್ರೀಯ ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಧುವತ್ಪುರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು. 15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು. 16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಡೆ ಹೇಳುವುದರಿಂದ ಅವಳ ಯಜಮಾನನಿಗೆ ಬಹು ಅದಾಯವಾಗುತ್ತಿತ್ತು. 17 ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು. 18 ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. 19 ಅವಳ ಯಜಮಾನರು ತಮ್ಮ ಅದಾಯದ ನಿರೀಕ್ಷೆ ತಪ್ಪಿತಲ್ಲ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳಿದುಕೊಂಡು ಹೋದರು. 20 ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ; 21 ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು. 22 ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಭದ್ರಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು. 23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು. 24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. 25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತೀರ್ತಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. 26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತ್ರವಾಹಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಕುಳ ಕಳಚಿಬಿದ್ದವು. 27 ಸೆರೆಯ ಯಜಮಾನನು ನಿದ್ರೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳ ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಒಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. 28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು. 29 ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡುತ್ತಿದ್ದನು. 30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು, 31 ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ, 32 ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು. 33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು. 34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು. 35 ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯನನ್ನು ಬಿಟ್ಟುಬಿಡು”

ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು. 36 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಅದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು. 37 ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೇ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡುಹೋದರೆ ಸರಿ” ಎಂದು ಹೇಳಿದನು. 38 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು. 39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. 40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ದಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ದೈಯುಗೊಳಿಸಿ ಅಲ್ಲಿಂದ ಹೊರಟುಹೋದರು.

17 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಪೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. 2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ, 3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು. 4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು. 5 ನಂಬಿದಿರುವ ಯೆಹೂದ್ಯರು ಹೊಟ್ಟೆತಿಟ್ಟುಪಟ್ಟು ಪೇಟಿಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು. 6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಿದುಕೊಂಡು ಹೋಗಿ; “ಲೋಕವನ್ನು ಅಲ್ಲಕ್ಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ. 7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರೂ ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು. 8 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು 9 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು. 10 ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು. 11 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೇರೋ ಅಲ್ಲೋನ್ಯ ಎಂದು ಕಂಡುಕೊಳ್ಳಲು ಪ್ರತಿನಿವೂ ಶಾಸ್ತ್ರಗುಂಧಗಳನ್ನು ಶೋಧಿಸುತ್ತಿದ್ದದರಿಂದ ಅವರು ಧೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದರು. 12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು. 13 ಆದರೆ ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಧೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು. 14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು. 15 ಪೌಲನನ್ನು ಕಳುಹಿಸಿದವರು ಅವನನ್ನು ಅಥೆನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ

ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪಾಲಿನಿಂದ ಹೊಂದಿ ಹೊರಟುಬಂದರು. 16 ಪಾಲಿನ ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಅತ್ಯವು ಕುದಿಯಿತು. 17 ಅದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು. 18 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ಯವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು. 19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? 20 ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು. 21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಪರದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ. 22 ಪಾಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನೆಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಆತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. 23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಸಿಲವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಅದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. 24 “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವನಲ್ಲ; 25 ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. 26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರಿಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, 27 ಒಂದು ವೇಳೆ ಅವರು ತಡವಾಗಿಯಾದರೆ ತನ್ನನ್ನು ಕಂಡುಕೊಂಡಾರೋನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. 28 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. 29 “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕಿತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. 30 ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. 31 ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ಯವರೊಳಗಿಂದ ಎಬ್ಬಿಸಿದ್ದರೆ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು. 32 ಸತ್ಯವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪಾಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು. 33 ಹೀಗಿರಲು ಪಾಲನು ಅವರ ಮಧ್ಯದಿಂದ ಹೊರಟುಹೋದನು. 34 ಕೆಲವರು ಅವನನ್ನು

ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನಿಸ್ಕನೂ, ದಾಮರಿಯೆಂಬಾತಿಯೂ ಹಾಗು ಇನ್ನೂ ಕೆಲವರೂ ಇದ್ದರು. 18 ಇದಾದ ಮೇಲೆ ಪಾಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು. 2 ಪೊರಂತದಲ್ಲಿ ಹುಟ್ಟಿದ ಅಕ್ವಿಲನುಂ ಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು. 3 ಪಾಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು. 4 ಅವನು ಪ್ರತಿ ಸಭ್ಯತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. 5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ನಿಂದ ಬಂದಾಗ ಪಾಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವಿನ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು. 6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ, 7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೇಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು. 8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ತನು ತನ್ನ ಮನೆಯವರೆಲ್ಲರ ಸಹಿತ ಕತನದಲ್ಲಿ ನಂಬಿಕೆಯುಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪಾಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು. 9 ಇದಲ್ಲದೆ ಕರ್ತನು ರಾತ್ರಿ ಪಾಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಅದರೆ ಸುಮ್ಮನಿರದೆ ಸುಸಾರ್ತೆಯನ್ನು ಸಾರುತ್ತಲೇ ಇರು, 10 ನಾನೇ ನಿನ್ನೊಂದಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು. 11 ಅವನು ಒಂದು ವರ್ಷ ಅರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು. 12 ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಆಧಿಪತಿಯಾಗಿರಲು ಯೆಹೂದ್ಯರು ಒಗಟ್ಟಾಗಿ ಪಾಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು; 13 “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು. 14 ಪಾಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲ್ಲಿ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ. 15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ, 16 ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು. 17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋನ್ನಿನನನ್ನು ಹಿಡಿದುಕೊಂಡು ನ್ಯಾಯಾಸ್ಥಾನದ ಮುಂದೆಯೇ ಹೊಡೆದನು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. 18 ಪಾಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಪ್ರಿಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು. 19 ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು. 20 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ, 21 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರ್ಥಿಯದಲ್ಲಿ ಇಳಿದು, 22 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ

ಅಂತಿಯೋಕ್ಕಕ್ಕೆ ಬಂದನು. 23 ಪೌಲನು ಅಂತಿಯೋಕ್ಕದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರೈದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. 24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಯಾತ್ಮಯಳವ್ಯವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು. 25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು. 26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರೀತಿಪೂರ್ವಕವಾಗಿ ಆಶ್ರಿತನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದನು. 27 ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು. 28 ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟ ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

19 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು; 2 “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ. 3 ಅವರು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೊಡಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. 4 ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟ ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯುಂಟಾದವರಿಗಾಗಿ ಜನರಿಗೆ ಹೇಳಿದನು” ಎಂದು ಹೇಳಲು, 5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. 6 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. 7 ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. 8 ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. 9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕಟ್ಟಿದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು. 10 ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ತೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು, ಗ್ರೀಕರು, ಕರ್ತನ ವಾಕ್ಯವನ್ನು ಕೇಳಿದರು. 11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ, 12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು. 13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು. 14 ಮುಖ್ಯಯಾಜಕ ಸ್ತೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು. 15 ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಿಟ್ಟು, ಆದರೆ ನೀವು ಯಾರು?” ಎಂದು

ಹೇಳಿತು; 16 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು. 17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು. 18 ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು. 19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು. 20 ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು. 21 ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು. 22 ಆದರೆ ಅವನು ತನಗೆ ಸೇವಮಾಡುವವರಲ್ಲಿ ಇಬ್ಬರಾದ ತಿಮೊಥಿಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಅಸ್ತೀಮೆಯಲ್ಲಿ ಕೆಲವು ಕಾಲ ತಂಗಿದನು. 23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು. 24 ಹೇಗೆಂದರೆ, ದೇವೇತ್ರಿಯನೆಂಬ ಒಬ್ಬ ಅಕ್ಕಸಾಲಿಗೆನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುವಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು. 25 ಅವನು ಅವರನ್ನೂ ಮತ್ತು ಆ ಕಸುವಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲೀರಿ. 26 ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಅಸ್ತೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ. 27 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಅಸ್ತೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು. 28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅಭ್ಯರ್ಥಿಸಿದರು. 29 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವನಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು. 30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. 31 ಇದಲ್ಲದೆ ಅಸ್ತೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು. 32 ಜನಸಮೂಹದಲ್ಲಿ ಗೊಂದಲವೊತ್ತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. 33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು. 34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು. 35 ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ? 36 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ

ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು. 37 ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ. 38 ಹೀಗಿರುವುದರಿಂದ ದೇವತೆಯಿರಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಾಳಿಗರಿಗೂ ಯಾವ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ. 39 ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು. 40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಅಸ್ವದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ ಎಂದು ಹೇಳಿದನು. 41 ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.

20 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು. 2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು. 3 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು. 4 ಪುರನ ಮಗನಾದ ಬೆರೋಯ ಪಟ್ಟಣದ ಸೊಪ್ಪತನೂ, ಧೆಸಲೋನಿಕದವರಲ್ಲಿ ಅರಿಸ್ತಾಕನೂ, ಸೆಕುಂದನೂ ದೇರ್ಭಿಪಟ್ಟಣದ ಗಾಯನೂ, ತಿಮೊಥೆಯನೂ, ಅಸ್ಕಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಅಸ್ಕಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದನು. 5 ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು 6 ಹುಳಿಯಲ್ಲದ ರೊಟ್ಟಿಯ ಹವ್ವದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು. 7 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು. 8 ನಾವು ಕೂಡಿದ್ದ ಮೇಲಂತಸ್ಸಿನಲ್ಲಿ ಅನೇಕ ದೀಪಗಳಿದ್ದವು. 9 ಯೂತಿಬನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ಸಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು. 10 ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು. 11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು. 12 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು. 13 ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಕೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು. 14 ಅಸ್ಕೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು. 15 ಅಲ್ಲಿಂದ ಹೊರಟು ಮರುದಿನ ಖೀಯೋಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು. 16 ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ

ಇದ್ದುದರಿಂದ ಅಸ್ಕಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು. 17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. 18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನೆಂದರೆ: “ನಾನು ಅಸ್ಕಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲೀರಿ. 19 ಯೆಹೂದರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ. 20 ನಾನು ನಿಮಗೆ ಹಿತಕರವಾದದ್ದಲ್ಲವನ್ನು ಹೇಳುವುದಕ್ಕೂ ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವುದಕ್ಕೂ ಹಿಂತೆಗೆಯದೆ 21 ಯೆಹೂದರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯುಡುಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದಲ್ಲಾ ನಿಮಗೆ ತಿಳಿದಿದೆ. 22 ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು. 23 ನಿನಗೆ ಬೇಡಿದಾಗ, ಹಿಂಸೆಗಳೂ ಕಾಡುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು. 24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ. 25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು. 26 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ. 27 ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. 28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅದ್ವಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂದಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. 29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. 30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. 31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ. 32 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ. 33 ನಾನು ಯಾರ ಬೆಳಿಗುಂಬಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. 34 ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲೀರಿ. 35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮಕ್ಕಳು; ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು. 36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲಾರಿಹೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. 37 ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವೃಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. 38 ತರುವಾಯ ಅವರು ಹಡಗಿನವರಿಗೆ ಅವನ ಸಂಗಡ ಹೋಗಿ ಅವನನ್ನು ಬಿಡುಗೊಟ್ಟರು.

21 ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು. 2 ಅಲ್ಲಿ ಪೊಯಿನೀಕಿಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರಿಸಿದೆವು. 3 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೊರ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು. 4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಕು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು. 5 ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರಲ್ಲರೂ ತಮ್ಮ ಮಡದಿ ಮಕ್ಕಳ ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೋಹಾಲೂರಿಕೊಂಡು ಪ್ರಾರ್ಥನೆ ಮಾಡಿ, 6 ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು. 7 ನಾವು ತೊರ ಪಟ್ಟಣದಿಂದ ಹೊರಟು ಪ್ರೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು, 8 ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು. 9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು. 10 ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಆಗ ಬೆಂಜಿ ಬಿಟ್ಟು ಪ್ರವಾದಿಯ ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು, 11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ” ಹೇಳಿದನು. 12 ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು. 13 ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡಿಕಾತಿಸಿಕೊಳ್ಳುವುದಕ್ಕೆ ಮಾತ್ರವಲ್ಲ, ಸಾಯುವುದಕ್ಕೂ ಸಿದ್ಧನಾಗಿದ್ದೇನೆ” ಅಂದನು. 14 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು. 15 ಆ ದಿನಗಳಾದ ಮೇಲೆ ನಾವು ಬೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು. 16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ಯಾಸೋನನೆಂಬವನು. 17 ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು. 18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು. 19 ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು. 20 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿವಾನಿಗಳಾಗಿದ್ದಾರೆ. 21 ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುಸ್ಥಿತಮಾಡಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ಕ್ಷುಣ್ಣಿಸಬೇಕೆಂಬುದಾಗಿ ಬೋಧಿಸುತ್ತಿರುವೆ” ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ. 22 ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು? 23 ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ. 24 ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಮಾಡಿಕೊಂಡು

ಅವರು ತಮ್ಮ ಕೈರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು. 25 ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನ್ಯತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲ” ಎಂದು ಹೇಳಿದರು. 26 ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವದೆಂದು ಅಲ್ಲಿ ಸೂಚಿಸಿದರು. 27 ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ತೇಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು; 28 “ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು. 29 ಮೊದಲು ಅವರು ಎಫೆಸದ ತೊಪುವಿನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. 30 ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು. 31 ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟುವಿನ ಸಹಸ್ರಾಧಿಪತಿಗೆ ವರದಿ ಬಂದಿತು. 32 ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು. 33 ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು; 34 ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರಬಂದು ಅಪ್ಪಣೆಕೊಟ್ಟನು. 35 ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. 36 ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿ” ಎಂದು ಕೂಗುತ್ತಾ ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ?” ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ? 38 ಕೆಲವು ದಿನಗಳ ಹಿಂದೆ ದಂಗೆ ಎದ್ದನಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಏಗುಪ್ತನು ನೀನೇ ಅಲ್ಲವೇ” ಎಂದು ಕೇಳಿದನು. 39 ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ತದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು. 40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,

22 “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. 2 ಅವನು ತಮ್ಮ

ಸಂಗಡ ಇಬ್ಬರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಚಯವಾದರು. ಆಗ ಅವನು ಹೇಳಿದ್ದೇನೆಂದರೆ; 3 “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ತಿಳಿಣವನ್ನು ಪಡೆದವನು; ನೀವೆಲ್ಲರೂ ಈಹೊತ್ತೇ ದೇವರ ವಿಷಯದಲ್ಲಿ, ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು. 4 ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು. 5 ಈ ವಿಷಯದಲ್ಲಿ ಮಹಾಯಾಜಕನೂ, ಹಿರಿಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟೆವನು. 6 “ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಪಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು. 7 ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?’ ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. 8 “ಅದಕ್ಕೆ ನಾನು; ಕರ್ತನೇ, ನೀನಾರು?” ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೆತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು. 9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ. 10 “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು?’ ಎಂದು ಕೇಳಲು ಕರ್ತನು ನನಗೆ; ‘ನೀನಿದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು. 11 ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು. 12 “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ 13 ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನಿಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೊ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. 14 “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ರವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ. 15 ನೀನು ಕಂಡು, ಕೇಳಿದ ವಿಷಯದಲ್ಲೂ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು. 16 ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಲಿದುಕೊ’ ಅಂದನು. 17 “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ವಾನಿಪರವಶನಾಗಿ ಅವನನ್ನು ಕಂಡೆನು. 18 ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು. 19 “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ಸಂಬಂಧಿಸಿರುವವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು. 20 ಮತ್ತು ನಿನ್ನ ಸಾಕ್ಷಿಯಾದ ಸೈಪನನ ರಕ್ತವು ಚೆಲ್ಲಿಸಲ್ಪಟ್ಟಿತ್ತು, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನೆಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ. 21 ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ನಜನರ ಬಳಿಗೆ ಕಳುಹಿಸುತ್ತೇನೆಂದು’ ಹೇಳಿದನು. 22 ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಅನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು. 23 ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೊರುತ್ತಾ ಇರಲಾಗಿ, 24 ಯಾವ ಕಾರಣದಿಂದ

ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾಂಟುವುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು. 25 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು. 26 ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು, 27 ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು. 28 ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು. 29 ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು. 30 ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರಿಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

23 ಆಗ ಪೌಲನು ಹಿರಿಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು. 2 ಅದಕ್ಕೆ ಮಹಾಯಾಜಕನಾದ ಅನನಿಯನು; ಅವನ ಬಾಯಿಯ ಮೇಲೆ ಹೊಡೆದನು ಎಂದು ಹತ್ತಿರದಲ್ಲಿ ನಿಂತವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ; 3 “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು. 4 ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು, 5 ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು. 6 ಸಭೆಯವರೆಲ್ಲಿ ಒಂದು ಪಾಲು ಸದ್ಭಕ್ತಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ವವು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. 7 ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ಭಕ್ತಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. 8 ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ಭಕ್ತಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. 9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. 10 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂಬ ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. 11 ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ದೈರ್ಯದಿಂದಿರು; ನೀನು

ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು. 12 ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ಯಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು. 13 ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು. 14 ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ. 15 ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟಿಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು. 16 ಅವರು ಹೊಂಚು ಹಾಕಿಕೊಂಡಿರುವುದನ್ನು ಪೌಲನ ಸೋದರಳಿಯನು ಕೇಳಿ ಕೋಟಿಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು. 17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯಾವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು. 18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸರಿಯವನಾದ ಪೌಲನು ನನ್ನನ್ನು ಕರೆದು ಈ ಯಾವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು, 19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು. 20 ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರಿಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. 21 ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತುಕ್ಕಿಂತ ಹೆಚ್ಚು ಮಂದಿ ಯೆಹೂದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ಯಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು. 22 ಆಗ ಸಹಸ್ರಾಧಿಪತಿಯು ಆ ಯಾವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. 23 ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿ.” 24 ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫಿಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು. 25 ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ; 26 “ಮಹಾರಾಜರಾಜಪ್ರೀತಿ ದೇಶಾಧಿಪತಿಯಾದ ಫಿಲಿಕ್ಸನಿಗೆ ಕ್ಷೌಢ್ಯ ಲಾಘವ ಮಾಡುವ ವಂದನೆ. 27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು. 28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರಿಸಭೆಗೆ ಕರೆದುಕೊಂಡು ಹೋದೆನು. 29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿದಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. 30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.

31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಲೂರಿಗೆ ಕರೆದುಕೊಂಡು ಹೋದರು. 32 ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು. 33 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು. 34 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು; 35 “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

24 ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತಲ್ಯನೊಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು. 2 ಪೌಲನನ್ನು ಕರೆಯಿಸಿದನಂತರ ತೆರ್ತಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫಿಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ 3 ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. 4 ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ. 5 “ಈ ಮನುಷ್ಯನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’ 6 ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಅದಕಾರಣ ಇವನನ್ನು ನಾವು ಹಿಡಿದೆವು. 7 (ಆದರೆ ಸಹಸ್ರಾಧಿಪತಿಯಾದ ಲಾಘವನು ಮದ್ದೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.) 8 ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು. 9 ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು. 10 ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ. 11 ನಾನು ದೇವಾರಾಧನೆಮಾಡುವುದಕ್ಕೆ ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು. 12 ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ. 13 ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು. 14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. 15 ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯಿಟ್ಟವನಾಗಿದ್ದೇನೆ. 16 ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಯಿತ್ಯವನಾಗಿರಬೇಕೆಂದು ನಾನು ಯಾವಾಗಲೂ

ಪ್ರಯತ್ನಿಸುತ್ತೇನೆ. 17 “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು. 18 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೆಯೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ತೇಸಿಯಿಂದ ಬಂದ ಕೆಲವು ಯೆಹೂದರೇ. 19 ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು. 20 ಇಲ್ಲವಾದ್ದರಿಂದ ನಾನು ಹಿರಿಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ. 21 ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರೆ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು. 22 ಫೇಲಿಕ್ಸನು ಈ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ, “ಸಹಸ್ರಾಧಿಪತಿಯಾದ ಲೂಸಸ್ನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು. 23 ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದು, ಅದರ ಕಟ್ಟು ನಿಟ್ಟು ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದು, ಅದರ ಕಟ್ಟು ನಿಟ್ಟು ಬೇಕಿಲ್ಲವೆಂದು, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಧಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು. 24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯರಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು. 25 ಪೌಲನು ನೀತಿ, ಶಮದಮ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದೃಶ್ಯ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು. 26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು. 27 ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಟಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

25 ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರ್ಯದಿಂದ ಯೆರೂಸಲೇಮಿಗೆ ಹೋದನು. 2 ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ, 3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಾಗಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು. 4 ಫೆಸ್ತನು ಅವರಿಗೆ; ಪೌಲನು ಕೈಸರ್ಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ. 5 ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು. 6 ಅವನು ಯೆರೂಸಲೇಮಿನಲ್ಲಿ ಎಂಟು ಹತ್ತಿಕ್ಕಿತ ಹೆಚ್ಚು ದಿನಗಳು ನಿಲ್ಲದೆ ಕೈಸರ್ಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರೆತರಬೇಕೆಂದು ಅಪ್ಪಣೆಮಾಡಿದನು. 7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾರೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು, 8 ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು. 9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?”

ಎಂದು ಕೇಳಲು, ಪೌಲನು; 10 “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ. 11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು. 12 ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಅದುದರಿಂದ ಕೈಸರನ ಬಳಿಗೆ ಹೋಗಬೇಕು” ಎಂದು ಹೇಳಿದನು. 13 ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆನೇಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರ್ಯಕ್ಕೆ ಬಂದರು. 14 ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನೆಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. 15 ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು. 16 “ನಾನು ಅವರಿಗೆ; ಪ್ರತಿವಾದಿಯ ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದನು. 17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರೆತರಬೇಕೆಂದು ಅಪ್ಪಣೆಕೊಟ್ಟೆನು. 18 ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ, 19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ಯಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. 20 ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ. 21 ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬಿಡೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು. 22 ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು. 23 ಮರುದಿನ ಅಗ್ರಿಪ್ಪರಾಜನೂ, ಬೆನೇಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರೆತಂದರು. 24 ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು. 25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು. 26 ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ. 27 ಅದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕಿತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯಿತ್ತಿ, ಪ್ರತಿವಾದ ಮಾಡಿದ್ದೇನೆಂದರೆ; 2 “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. 3 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. 4 “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ. 5 ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು. 6 ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯು ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ. 7 ನಮ್ಮ ಹಸ್ತರೆಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ. 8 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ? 9 ಒಂದು ಕಾಲದಲ್ಲಿ ನಜರೆತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು. 10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು. 11 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು. 12 ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ, 13 ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತೆ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿನಂತೆ ಹೆಜ್ಜಾಗಿ ಹೊಳೆಯುವುದನ್ನು ನಾನು ಕಂಡೆನು. 14 ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಿಲ್ಲವೇ? ಎಂದು ಇಬ್ಬರು ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು. 15 ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು. 16 ನೀನು ಎದ್ದು ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು. 17 ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು. 18 ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು. 19 ಅದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿದೇಯನಾಗಿದೆ ಮೊದಲು ದಮಸ್ಕದವರಿಗೆ, 20 ಅಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ

ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು. 21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು. 22 ಅದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಕೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ. 23 ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಪಡಿಸುವವನಾಗಿರುವನು” ಎಂಬುದೇ. 24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು. 25 ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ವಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ. 26 ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಇದುದರಿಂದ, ಅವನ ಮುಂದೆ ದೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ. 27 ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು. 28 ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು 29 ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು. 30 ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ; 31 “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 32 ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಿದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

27 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಜೈನಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. 2 ಆಗ ಅದ್ರಮಿತ್ರಿಯದಿಂದ ಬಂದು ಆಸ್ಟೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಥಾಕ್ರನು ನಮ್ಮ ಜೊತೆಯಲ್ಲಿದ್ದನು. 3 ಮರುದಿನ ಸೀಡೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು. 4 ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರಿಡ್ವೀಪದ ಮರೆಯಲ್ಲಿ ಸಾಗಿ, 5 ತಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು. 6 ಅಲ್ಲಿ ಅಲೆಕ್ಸಾಂಡ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು. 7 ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ವೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟುಗೊಡಿಸದೆ ಇದ್ದುದರಿಂದ ಕ್ವೇದ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನಿಗೆ ಸಮೀಪವಾಗಿ ಬಂದು, 8 ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದ್ರೇರುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು. 9 ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ

ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು; 10 “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು. 11 ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯ ಹೆಚ್ಚಾಗಿ ಲಕ್ಷ್ಯಕೊಟ್ಟನು. 12 ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೋಯಿನಿಕ್ಸ್ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೋಯಿನಿಕ್ಸ್‌ನ ಕ್ರೇತ ದ್ವೀಪದ ಒಂದು ಬಂದರು ಪ್ರದೇಶ; ಈಶಾನು ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. 13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವನ್ನು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು. 14 ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನು ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು. 15 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದವು. 16 ಕೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು. 17 ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವದೋ ಎಂಬ ಭಯ ಅವರಿಸಿತು. ಅದುದರಿಂದ ಅವರು ಹಾಯೆಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟು. 18 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯ್ದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು. 19 ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸಿದರು. 20 ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು. 21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲ್ಲಿ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. 22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ. 23 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; 24 ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು. 25 ಅದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ. 26 ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು. 27 ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆಫ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ, 28 ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು. 29 ಬಂಡೆಗಳಿಗೆ ಡಿಕ್ಕಿಹೊಡೆದವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದವು. 30 ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ

ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ, 31 ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು. 32 ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು. 33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಅಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಅಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ. 34 ಅದುದರಿಂದ, ಅಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ, 35 ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು. 36 ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಅಹಾರವನ್ನು ಸೇವಿಸಿದರು. 37 ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು. 38 ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು. 39 ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು. 40 ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯೆಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು. 41 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಟ್ಟಿಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಆಗಲೇಳ ಹೊಡೆತದಿಂದ ಒಡೆದು ತುಂಡಾಯಿತು. 42 ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು. 43 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜುಬಿಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ, 44 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.

28 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತ ದ್ವೀಪವೆಂದು ತಿಳಿದುಬಂತು. 2 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ಯು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. 3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು. 4 ಆ ಸರ್ಪವು ಅವನ ಕೈಯಿಂದ ಜೋತಾದುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕುಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. 5 ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ರೂಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ. 6 ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು. 7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಪಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು. 8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

9 ಇದಾದ, ನಂತರ ಆ ದ್ವೀಪದಲ್ಲಿಯೂ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು. 10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. 11 ಮೂರು ತಿಂಗಳಾದ ಮೇಲೆ ಅಲೆಕ್ಸಾಂಡ್ರಿಯದಿಂದ ಬಂದು, ಆ ದ್ವೀಪದಲ್ಲಿ ಒಮ್ಮೆ ಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು. 12 ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು. 13 ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೊಲಕ್ಕೆ ಬಂದೆವು. 14 ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು. 15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಫ್ರತವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ದೈರ್ಯಗೊಂಡನು. 16 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು. 17 ಮೂರು ದಿನಗಳಾದ ಮೇಲೆ ಪೌಲನು ಯೆಹೂದರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. 18 ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. 19 ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. 20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು. 21 ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ. 22 ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು. 23 ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು. 24 ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು. 25 ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ 26 ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು. 27 ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ” ಎಂಬುದೇ. 28 “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

29 ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು. 30 ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು. 31 ಯಾವ ಆಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ರೋಮಾ

1 ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು, 2 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ; 3 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. 4 ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು. 5 ಆತನು ವಂಶಕ್ರಮದಿಂದ ದಾವಿದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ಯಮೇಲೆ ಜೀವಿತನಾಗಿ ಎನ್ನು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ. 6 ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ನಜನರೊಳಗಿನವರಾದ್ದರಿಂದ ನಿಮಗೆ, 7 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು. 8 ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯದ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ. 9 ನಾನು ಪ್ರಾರ್ಥನೆ ಮಾಡುವಾಗಲೂ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ಧೈರಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ. 10 ಧೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. 11 ನನ್ನ ಮುಖಾಂತರ ನಿಮಗೆ ಆತ್ಮಿಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. 13 ಪ್ರಿಯರೇ, ನನ್ನ ಕೆಲಸವು ಇತರ ಅನ್ನಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾರ್ತಿಕ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ. 14 ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತಿಳಿಸಬೇಕಾದ ಒಂದು ಖುಣ ನನ್ನ ಮೇಲಿದೆ. 15 ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. 16 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. 17 ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ. 18 ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಕಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಕೃತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, 19 ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಆದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು. 20 ಹೇಗೆಂದರೆ ಕಟ್ಟಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ಧೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aídiós g126) 21 ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು

ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. 22 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. 23 ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು. 24 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. 25 ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಅಮೆನ್. (aíōn g165) 26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಥದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. 27 ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. 28 ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಚೀಲ ನಡವಳಿಕೆಗೆ ಬಿಟ್ಟುಬಿಟ್ಟನು. 29 ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆತಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. 30 ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, 31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. 32 ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

2 ಆದ್ದರಿಂದ ಎಲ್ಲೆ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲ. 2 ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. 3 ಇದನ್ನು ಪರಿಗಣಿಸು ಎಲ್ಲೆ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ? 4 ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೇರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ? 5 ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. 6 ದೇವರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. (aíōnios g166) 8 ಯಾರು ಸ್ವಾರ್ಥಸಾರ್ಥಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. 9 ಯೆಹೂದ್ಯರಿಗೆ ಮೊದಲು ಅನಂತರ

ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. 10 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. 11 ದೇವರಲ್ಲಿ ಪಕ್ಷಪಾತವಿಲ್ಲ. 12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು. 13 ಧರ್ಮಶಾಸ್ತ್ರವನ್ನು ಕೇಳಿದ ಮಾತುದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. 14 ಧರ್ಮಶಾಸ್ತ್ರವಿಲ್ಲದೆ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ. 15 ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. 16 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು. 17 ನೀನು ಯೆಹೂದ್ಯನೆನಿಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸೆವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ, 18 ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಅತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ. 19 ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ, 20 ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದೀಯೆ, 21 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೆ? 22 ಹಾದರ ಮಾಡಬಾರದೆಂದು ಹೇಳುವ ನೀನೇ ವೃದ್ಧಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೆ? 23 ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅಪಮಾನಪಡಿಸುತ್ತೀಯೆ? 24 “ನಿಮ್ಮ ದೇಸೆಯಿಂದ ಆನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ. 25 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು. 26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ? 27 ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ. 28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. 29 ಆದರೆ ಅಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

3 ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು? 2 ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೆಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ. 3 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ. 4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತಗೊಬೇಕು, ವ್ಯಾಜ್ಯವಿದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. 5 ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಅಡುತ್ತಿದ್ದೇನೆ. 6 ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ? 7 ನನ್ನ ಸುಳ್ಳಿಯಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಅತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ? 8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. 9 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. 10 ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; 11 ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ. 12 ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. 13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ. 14 ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ. 15 ಅವರ ಕಾಲುಗಳು ರಕ್ತವನ್ನು ಸರಿಸಲು ಆತುರಪಡುತ್ತವೆ. 16 ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ. 17 ಸಮಾಧಾನದ ಮಾರ್ಗವನ್ನೇ ಅರಿಯರು. 18 ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ. 19 ಧರ್ಮಶಾಸ್ತ್ರದ ನುಡಿಗಳಿಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿಕೆಯೆಂದು ಬಲ್ಲವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು. 20 ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಆದಿವು ಉಂಟಾಗುತ್ತದೆಷ್ಟೆ. 21 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. 22 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. 23 ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. 24 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. 25 ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು. 26 ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಯಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಪರನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. 27 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ

ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ. 28 ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ 29 ದೇವರು ಯೆಹೂದರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನುಜನರಿಗೂ ಸಹ ದೇವರಾಗಿದ್ದಾನೆ. 30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. 31 ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

4 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?

2 ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಅಸ್ತದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಅಸ್ತದವಿರುವುದಿಲ್ಲ. 3 ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ. 4 ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃತೆಯಿಂದ ದೊರಕುವಂಥದಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. 5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿದ್ದರೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.

6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, 7

“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟವೆಯೋ ಅವರೇ ಧನ್ಯರು. 8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.” 9 ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ. 10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು. 11 ಅನಂತರ ಸುನ್ನತಿಯನ್ನು ಮೊದಲೇ ಅವನಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದ್ದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

12 ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಯೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯು ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ. 13 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ. 14 ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವರ್ಧವಾಯಿತು, ವಾಗ್ದಾನವು ನಿರರ್ಥಕವಾಯಿತು. 15 ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ. 16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ,

ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ. 17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದವನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು. 18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಅಸ್ತದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು. 19 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ಪಾಯುವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. 20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. 21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು. 22 ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. 23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತ್ತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು. 24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು. 25 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟನು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

5 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು. 2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. 4 ಏಕೆಂದರೆ ಕಷ್ಟಸಂಕಟಗಳು ಕಷ್ಟವನ್ನು ತಾಳೆಯೂ ಸದ್ಗುಣವನ್ನು ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. 5 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. 6 ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಕೀರ್ತಿಗೋಸ್ಕರ ಪ್ರಾಣಕೊಟ್ಟನು. 7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. 8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟಿದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. 9 ಈಗ ನಾವು ಆತನ ರಕ್ಷದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? 10 ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? 11 ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ. 12 ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮಿನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ ಹಾಗು, ಮರಣವು ಎಲ್ಲರ ಪಾಪಮಾಡಿದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು. 13 ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ. 14 ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ

ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾನಾದ ಕ್ರಿಸ್ತನಿಗೆ ಪ್ರತಿರೋಧನಾಗಿದ್ದಾನೆ. 15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರೂ ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೇಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ. 16 ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಯೆ ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿಮತದಿಂದ ನಿರ್ಣಯಿಸುವುದಕ್ಕೆ ಕಾರಣವಾಯಿತು. 17 ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೇಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. 18 ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಯಾರ್ಥದಿಂದ ಎಲ್ಲಾ ಮನುಷ್ಯರಿಗೆ ನೀತಿಮತದಿಂದ ನಿರ್ಣಯವು ಉಂಟಾಗಿ ಜೀವವು ಫಲಿಸಿತು. 19 ಒಬ್ಬನ ವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿಮತರಾಗುವರು. 20 ಅಪರಾಧಗಳು ಹೆಚ್ಚಾಗುತ್ತಾ ಬಂದಂತೆಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. 21 ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios g166)

6 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. 2 ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವುದು ಹೇಗೆ? 3 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲಾಗರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? 4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲಾಗರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. 5 ಹೇಗೆಂದರೆ ನಾವು ಆತನ ಮರಣಕ್ಕೆ ಸದ್ಭಕ್ತವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದ್ಭಕ್ತವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. 6 ನಮಗೆ ತಿಳಿದಿರುವಂತೆ, ನಮ್ಮ ಪಾಪಾದೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿದ್ದರಂತೆ ನಮ್ಮ ಪೂವಸ್ವಭಾವವು ಕ್ರಿಸ್ತನ ಕೂಡ ತಿಲುಬೆಗೆ ಹಾಕಲ್ಪಟ್ಟಿದೆ. 7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. 8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪ್ರಜ್ಞದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. 9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. 10 ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, 11 ಆದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. 12 ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ

ದುರಾಶೆಗಳಿಗೆ ಒಳಪಡಬೇಡಿರಿ. 13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಕೃತ್ಯವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. 14 ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. 15 ಹಾಗಾದರೇನು? ನಾವು ಧರ್ಮಶಾಸ್ತ್ರದೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. 16 ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರಿಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ. 17 ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾಗಿದ್ದೆವೆಂದೂ, 18 ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾಗಿದ್ದೆವೆಂದೂ ದೇವರಿಗೆ ಸ್ತೋತ್ರವಾಗಲಿ. 19 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಕೃತವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ದುಷ್ಕೃತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. 20 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. 21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? 22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾಗಿದ್ದೆವೆಂದು ನಿಮಗೆ ಶುದ್ಧಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios g166) 23 ಯಾಕೆಂದರೆ ಪಾಪವು ಕೊಡುವ ಸಂಭವ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios g166)

7 ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ? 2 ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ. 3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾಗಿದ್ದರೆ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ. 4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ. 5 ನಾವು ಶರೀರಾದೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. 6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ. 7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ

ದುರಾಶೆಯಿಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ. 8 ಆದರೆ ಪಾಪವು ಈ ಅಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ. 9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಅಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು. 10 ಜೀವಿಸುವುದಕ್ಕಾಗಿ ಕೊಟ್ಟಿರುವ ಅಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು. 11 ಹೇಗೆಂದರೆ, ಅಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ಬಂಜಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು. 12 ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಅಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ. 13 ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಅಜ್ಞೆಯು ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು. 14 ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. 15 ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ. ಯಾವುದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. 16 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. 17 ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. 18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. 19 ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. 20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. 21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. 22 ಅಂತರಾತ್ಮದೊಳಗೆ ದೇವರ ನಿಯಮಕ್ಕೆ ಅನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. 23 ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾಡಿದ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. 24 ಆಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

8 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ. 2 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಗೊಳಿಸಿತು. 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. 4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ

ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. 5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನು ಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. 6 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. 7 ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. 8 ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು. 9 ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲ. ನಿಮ್ಮಲ್ಲಿ ದೇವರ ಆತ್ಮನ ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ. ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ. 10 ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ. 11 ಯೇಸುವನ್ನು ಸತ್ತವರೊಳಗಿಂದ ಜೀವಿತವಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು. 12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನನ್ನು ಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿದೆ. 13 ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ. 14 ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. 15 ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಆದರೆ ಬದಲಾಗಿ, ನಿಮ್ಮವು ದೇವರನ್ನು “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. 16 ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17 ಮಕ್ಕಳಾಗಿದ್ದರೆ ಬಾಧ್ಯಸ್ವರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ವರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. 18 ನಮಗೀಸ್ಟರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಲವೇ ಸರಿ ಎಂದು ಎಣಿಸುತ್ತೇನೆ. 19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. 20 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, 21 ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ. 22 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಯಿಂದ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ 23 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. 24 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? 25 ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ. 26 ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ

ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. 27 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. 28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟ ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. 31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. 34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತವಾಗಿ ಎದ್ದು ದೇವರ ಬಲಗಡೆಯಲ್ಲಿರುವ ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? 35 ಈ ಕ್ರಿಸ್ತನು ಪ್ರೀತಿಯಿಂದ ನಮ್ಮನ್ನು ಆಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಬಡವೋ? 36 “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒದ್ದು ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲ. 37 ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. 38 ಹೇಗೆಂದರೆ ಮರಣವಾಗಲಿ, ಜೀವನವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, 39 ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಆಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.

9 ನಾನು ಕ್ರಿಸ್ತನಲ್ಲಿರುವೆಕೊಂಡು ಸುಳ್ಳಾದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ. 2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. 3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯಗೋಸ್ಕರವಾಗಿ ನಾನು ಕ್ರಿಸ್ತಿಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. 4 ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು. 5 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ಥಿತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (a109 g165) 6 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ. 7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತೃಕೈ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸ್ರಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು. 8 ಆ ಮಾತಿನ ಅರ್ಥವೇನೆಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು

ಎಣಿಸಲ್ಪಡುವರು ಎಂಬುದು. 9 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಕೆಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ. 10 ಇದು ಮಾತ್ರವಲ್ಲದೆ ರೆಬೆಕೆಳು ಸಹ ನಮ್ಮ ಮೂಲಪಿತೃವಾದ ಇಸ್ರಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಆದರಂತೆಯೇ ಆಯಿತು. 11 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟಿದೆಯೂ, ಒಳ್ಳೆದನ್ನಾಗಲಿ, ಕೆಟ್ಟದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. 13 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದಿದೆ. 14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. 15 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು” ಎಂದು ದೇವರು ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ. 16 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ. 17 ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ. 18 ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. 19 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ?” ಎಂದು ನೀನು ನನ್ನನ್ನು ಕೇಳುವಿ. 20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟಿದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ? 21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? 22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ. 23 ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರೆಯಲ್ಲಿ ತನ್ನ ಮಹಿಮಾತಿಶಯವನ್ನು ತೋರಪಡಿಸಿದ್ದಾನೆ. 24 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು. 25 ಆ ವಚನವೇನೆಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. 26 ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವಳ್ಳು ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ. 27 ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ. 28 ಆದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ, 29 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ ‘ಸೊಡೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೇಸಿಯೇ ಸಂಭವಿಸುತ್ತಿತ್ತು’ ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ. 30 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯೆಂದುಂಟಾದ ನೀತಿಯು ದೊರಕಿತು. 31 ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು

ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. 32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ, 33 ಆ ಎಡವುವ ಕಲ್ಲಿಗೆ ಅವರು ಎಡವಿವಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಜೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

10 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ. 2 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. 3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ವಾವಿಸೇಕೆಂದು ಪ್ರಯತ್ನಿಸುತ್ತಾ ಇದ್ದುದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. 4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ಕೊನೆಗೊಳಿಸಿದರು. 5 ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ. 6 ಆದರೆ ನಂಬಿಕೆಯಿರುವಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?” 7 ಎಂದಾಗಲಿ “ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು?” ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.” ಆದರೆ ಅದು ಏನನ್ನು ಹೇಳುತ್ತದೆ. (Abyssos gl2) 8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. 9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. 10 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. 11 “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. 12 ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. 13 ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ. 14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳಿದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? 15 ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ. 16 ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ. 17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ. 18 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.” 19 ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಆಸೂಯೆ ಹುಟ್ಟುವಂತೆ ಪ್ರೇರಿಸಿಮುತ್ತೇನೆ; ವಿವೇಕವಿಲ್ಲದ ಜನರ ಮೂಲಕ

ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ. 20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. 21 ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಜಾಚಿ ಕರೆದೆನೆಂದು” ಆತನು ಹೇಳುತ್ತಾನೆ.

11 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನ ಕುಲದವನು ಆಗಿದ್ದೇನೆಲ್ಲಾ. 2 ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ? 3 ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಕರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ. 4 ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ. 5 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಎಂದು ಭಾಗವು ಉಳಿದಿದ್ದಾರೆ. 6 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ. 7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಅರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು. 8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು. 9 ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಆಡೆತಡೆಯೂ, ಪ್ರತಿಕಾರವೂ ಆಗಲಿ; 10 ಅವರ ಕಣ್ಣು ಮೊಬ್ಬಾಗಿ ಕಾಣದಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವಿದನು ಹೇಳುತ್ತಾನೆ. 11 ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಆಸೂಯೆ ಹುಟ್ಟಿಸುತ್ತಾನೆ. 12 ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು. 13 ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನೆಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ. 14 ಇದರಿಂದಾಗಿ ಸ್ವಜನರಲ್ಲಿ ಆಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೆನು. 15 ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ. 16 ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ. 17 ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರಣ್ಣೆಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಎಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ. 18 ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ. 19 ಈ ಮಾತಿಗೆ “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ”

ಎಂದು ನೀನು ಒಂದು ವೇಳೆ ಹೇಳಬಹುದು. 20 ನೀನು ಹೇಳುವುದು ನಿಜ. ಅವರು ನಂಬದೇ ಹೋದುದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ. 21 ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. 22 ಆದ್ದರಿಂದ ದೇವರ ದಯೆಯನ್ನೂ ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು. 23 ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ. 24 ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟ ನೀನೇ ಸಂಬಂಧಪಡದ ಲಾರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. 25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು. 26 ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಜೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿನೀತಿಯನ್ನು ನಿವಾರಣೆಮಾಡುವನು. 27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆನಪೇರುವುದು.” ಎಂದು ಬರೆದಿದೆ. 28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. 29 ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದಕ್ಕೂ ಮನಸ್ಸು ಬದಲಾಯಿಸುವವನಲ್ಲ. 30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ, 31 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು. 32 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯಿಂದ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (Ephes 2:1-3) 33 ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ. 34 “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಅಲೋಚನಾಕರ್ತನಾಗಿದ್ದವನು ಯಾರು? 35 ಮುಂಗಡವಾಗಿ ಆತನಿಗೆ ಕೊಟ್ಟ ಅನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?” 36 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಆತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ, ಅಮೆನ್. (1aion 9:165)

12 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (1aion 9:165) 3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ

ಹೇಳುವುದೇನೆಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು. 4 ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ 5 ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. 6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. 7 ಆದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. 8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. 9 ನಿಮ್ಮ ಪ್ರೀತಿಯು ನಿಷ್ಪಟವಾಗಿರಲಿ. ಕಟ್ಟತನವನ್ನು ತಿರಸ್ಕರಿಸಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. 10 ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮಯಾದೇವಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. 11 ಜಾಗೃತ ಬೇಕಾದಲ್ಲಿ ಅಲಸ್ತವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. 12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. 13 ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. 14 ನಿಮ್ಮನ್ನು ಹಿಂಸಿಸುವವರಿಗೆ ಅಶೀರ್ವಾದ ಮಾಡಿರಿ; ಶಪಿಸದೆ ಅಶೀರ್ವದಿಸಿರಿ. 15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ. 16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿ ದೊಡ್ಡಸೆಲೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. 17 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ. 18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು” ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ. 20 ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಿಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”. 21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

13 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. 2 ಆದುದರಿಂದ ಅಧಿಕಾರಕ್ಕೆ ಎದುರುಬಿಡುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. 4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ

ದೇವರ ದಂಡನೆಯನ್ನು ವಿಧಿಸುತ್ತಾನೆ. 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸಾಕ್ಷಿಗೆ ಒಪ್ಪುವಂತೆಯೂ ಅವನಿಗೆ ಅಧೀನನಾಗಿರು. 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. 7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿಸಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ. 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. 9 ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಅತಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. 10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ. 11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. 12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಅಯುಧಗಳನ್ನು ಧರಿಸಿಕೊಳ್ಳೋಣ. 13 ದುಂದಾಂಟಿ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಕ್ಷ್ಯಾಕ್ರಮಗಳಲ್ಲಿಯಾಗಲಿ ಜಗಳ ಹೊಟ್ಟೆಪಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಂಡಿರೋಣ. 14 ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

14 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. 2 ಒಬ್ಬನು ಯಾವುದನ್ನಾದರೂ ತಿನ್ನಬಿಡುವುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಲಗಳನ್ನು ಮಾತ್ರ ತಿನ್ನುತ್ತಾನೆ. 3 ತಿನ್ನುವವನು ತಿನ್ನದವನನ್ನು ಹಿಂಸಿಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲ? 4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ. 5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ. 6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ. 7 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ. 8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ. 9 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು. 10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹಿಂಸಿಸುವುದೇನು? ನಾವೆಲ್ಲರೂ ದೇವರ ನ್ಯಾಯಸನದ ಮುಂದೆ ನಿಲ್ಲಬೇಕು. 11 ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ

ನನ್ನನ್ನು ದೇವರೆಂದು ಅರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. 12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು. 13 ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ. 14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿನುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ. 15 ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನೀನು ಇಷ್ಟವಾದ ಆಹಾರದ ನಿಮಿತ್ತ ಕಡಿಸಬಾರದು. 16 ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಅಸ್ಪದವಾಗಬಾರದು. 17 ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಅನಂದವೂ ಆಗಿದೆ. 18 ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ. 19 ಆದ್ದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. 20 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಷವನ್ನುಂಟುಮಾಡುವುದು ಕಟ್ಟಿದ್ದು. 21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು. 22 ನಿನ್ನಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು. 23 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಅಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

15 ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು. 2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು. 3 ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲ. 4 ಈ ಮೊದಲು ಬರೆದದ್ದಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟವು. ನಾವು ಓದಿ ಸ್ಥಿರಚಿತ್ತವನ್ನೂ, ಅದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು. 5 ಆ ಸ್ಥಿರಚಿತ್ತವನ್ನೂ, ಅದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ. 6 ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ. 7 ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ. 8 ಯಾಕೆಂದರೆ ಕ್ರಿಸ್ತನು ಪೂರ್ವಕರಿಗೆ ಉಂಟಾದ ದೇವರ ವಾಗ್ಧಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುಸ್ತತಿಯಿಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ, 9 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ, 10 ಇನ್ನೊಮ್ಮೆ, “ಅನ್ಯಜನಾಂಗಗಳಿ೦ದ ದೇವರ

ಜನರೊಡನೆ ಉಲ್ಲಾಸಪಡಿಸಿರಿ” ಎಂದೂ, 11 ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ತಿಳಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದಿದೆ. 12 ಮತ್ತೊಮ್ಮೆ, ಯೆಶಾಯನು ಹೇಳುವುದೇನೆಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.” 13 ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. 14 ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ. 15 ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ. 17 ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು 18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. 19 ನಾನು ಯೆರೂಸಲೇಮ್ ಮೊದಲುಗೊಂಡು ಇಬ್ಬರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ. 20 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು. 21 “ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗುತಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ. 22 ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾರ್ಥವೇ ಆಡತಕ್ಕದ್ದಾಗಿದೆ. 23 ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಅಸಕ್ತಿ ಇದ್ದುದರಿಂದಲೂ 24 ನಾನು ಸ್ನೇಹ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ. 25 ಆದರೆ ಈಗ ನಾನು ದೇವಜನರಿಗೆ ಸೇವಿಸಲಿರುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. 26 ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ. 27 ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲಾಗಾರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ. 28 ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ನೇಹ ದೇಶಕ್ಕೆ ಹೋಗುವೆನು. 29 ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು. 30 ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು

ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. 31 ದೇವರು ನನ್ನನ್ನು ಯೂದಾದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ. 32 ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು. 33 ಶಾಂತಿದಾಯಕವಾದ ದೇವರು ನಿಮ್ಮಲ್ಲರೊಂದಿಗಿರಲಿ. ಅಮೆನ್.

16 ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಂಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಪಿಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ; 2 ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯರೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು. 3 ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಲ್ಲೆಗಲೂ ಮತ್ತು ಅಕ್ವಿನಿಗೂ ನನ್ನ ವಂದನೆಗಳನ್ನು ತಿಳಿಸಿರಿ. 4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ವರಿಸುತ್ತಾರೆ. 5 ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ತ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫ್ಸೆಸಿನಿಗೆ ವಂದನೆ. 6 ನಿಮಗೋಸ್ಕರ ಬಹು ಶ್ರಮಪಟ್ಟ ಮರಿಯಳಿಗೆ ವಂದನೆ. 7 ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ನಿನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು. 8 ಕರ್ತನಲ್ಲಿ, ನನ್ನ ಪ್ರಿಯನಾದ ಅಂಫಿಯಾತನಿಗೆ ವಂದನೆ. 9 ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. 10 ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬಲನ ಮನೆಯವರಿಗೆ ವಂದನೆಗಳು. 11 ನನ್ನ ಸಂಬಂಧಕನಾದ ಹೆರೂಡಿಯೋನನಿಗೆ ವಂದನೆ. ನಾಕೀಸ್ತನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು. 12 ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೆನಗಳೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೇರ್ಸಳಿಗೆ ವಂದನೆ. 13 ಕರ್ತನಲ್ಲಿ ಅರಿಸಿಕೊಳ್ಳಲ್ಪಟ್ಟವನಾದ ರೂಫಿನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು. 14 ಅಸುಂಕ್ರಿತನಿಗೂ, ಫ್ಲೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು. 15 ಫಿಲೊಲೊಗನಿಗೂ, ಯೂಲ್ಫಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು. 16 ಪವಿತ್ರವಾದ ಮುದಿಟ್ಟಿ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ. 17 ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಷ್ಣುಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 18 ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. 19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. 20 ಶಾಂತಿದಾಯಕನಾದ ದೇವರು ಶಿಷ್ಯವಾಗಿ ಸ್ಥಿತನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು

ನಿಮ್ಮೊಂದಿಗಿರಲಿ. 21 ನನ್ನ ಜೊತೆಕೆಲಸದವನಾದ ತಿಮೋಥೆಯನೂ, ನನ್ನ ಸಂಬಂಧಿಕರಾದ ಲೂಕ್ಲನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 22 ಈ ಪತ್ರಿಕೆಯನ್ನು ಬರೆದ ತತ್ಕ್ಷಣನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. 23 ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ಲರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. 24 ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್. 25 ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ವಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದ ಈಗ ಬೆಳಕಿಗೆ ಬಂದಿರುವಂತಹದ್ದೂ ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, (aiōnios g166) 27 ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. (aiōn g165)

1 ಕೊರಿ

1 ದೇವರ ಚಿತ್ರದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪಾಲನೂ ಮತ್ತು ನಮ್ಮ ಸಹೋದರನಾದ ಸೊಸೈನನೂ, 2 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನಂದರೆ, 3 ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಿ. 4 ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ. 5 ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ. 6 ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ. 7 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರನೋಡುತ್ತಾ ಇರುವುದರಿಂದ ಆತ್ಮಿಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ. 8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು. 9 ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗರನು. 10 ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ. 11 ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖೋಷೆಯ ಜನರಿಂದ ನನಗೆ ತಿಳಿದು ಬಂದಿತು. 12 ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪಾಲನವನು,” ಇಲ್ಲವೆ, “ನಾನು ಅಪೊಲ್ಟೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. 13 ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪಾಲನೋ? ಪಾಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ? 14 ನಿಮ್ಮಲ್ಲಿ ಕ್ರಿಸ್ತನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ. 15 ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ. 16 ಇದಲ್ಲದೆ ಸ್ವೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ. 17 ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಅದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ನಾನಿದರ ಕ್ರಿಸ್ತನ ಶಿಲುಬೆಯ ಶಕ್ತಿಯ ಮೂತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ. 18 ಶಿಲುಬೆಯ ದೇವರೇನು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಅದರ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ. 19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ. 20 ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn g165) 21 ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು. 22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; 23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟ

ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಷ್ಣುವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. 24 ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಂತೆಂದು ನಾವು ಸಾರುತ್ತೇವೆ. 25 ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ. 26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಅಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಅರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಅರಿಸಿಕೊಂಡನು. 28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಅರಿಸಿಕೊಂಡದ್ದಲ್ಲದೆ ಇಣ್ಣದನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಂದಿಸಲ್ಪಟ್ಟವರನ್ನು ಅರಿಸಿಕೊಂಡಿದ್ದಾನೆ. 29 ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ತದಿಲ್ಲ. 30 ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿರ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯೂ ಆಗಿದ್ದಾನೆ. 31 “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

2 ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಯಾತ್ಯಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ. 2 ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು. 3 ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು. 4 ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸಿದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. 6 ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. (aiōn g165) 7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ತತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. (aiōn g165) 8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; (aiōn g165) 9 ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾದಿರುವಂಥದಿಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.” 10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ. 11 ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲರುವ ಮನುಷ್ಯತ್ವನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ. 12 ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. 13 ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ

ಹೇಳಿ ಅತ್ಯೀಕವಾದವುಗಳನ್ನು ಅತ್ಯೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ. 14 ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಅಧ್ಯಾತ್ಮದ ಮೂಲಕ ತಿಳಿದುಕೊಳ್ಳಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. 15 ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ. 16 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

3 ಆದರೆ ಸಹೋದರರೇ ನಾನಂತೂ ಅತ್ಯೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು. 2 ನಿಮಗೆ ಹಾಲು ಕುಡಿಸಿದನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ. 3 ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತಿರಲಿಲ್ಲವೇ? 4 ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? 5 ಹಾಗಾದರೆ ಅಪೊಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. 6 ನಾನು ಸಸಿಯನ್ನು ನೆಟ್ಟನು. ಅಪೊಲೋಸನು ನೀರನ್ನು ಹೊಯ್ದನು. ಆದರೆ ಅದನ್ನು ಬೆಳೆಸಿದವನು ದೇವರೇ. 7 ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದವನು. 8 ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ಯಕ್ ತಕ್ಕಂತೆ ಕೂಲಿಯು ದೊರೆಯುವುದು. 9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ. 10 ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. 11 ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರದಷ್ಟೆ. 12 ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆವು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, 13 ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. 14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. 15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನು ಹಾಗಿರುವನು. 16 ನೀವು ದೇವರ ಆಲಯವಾಗಿದ್ದೀರಲ್ಲದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೇ? 17 ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. 18 ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn g165) 19 ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,” 20 “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು

ತಿಳಿದುಕೊಳ್ಳುತ್ತಾನೆಂತಲೂ” ಬರೆದಿದೆಯಲ್ಲ. 21 ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ. 22 ಪೌಲನಾಗಲಿ, ಅಪೊಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ. 23 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.

4 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಕಾರ್ಯಗಳ ವಿಷಯದಲ್ಲಿ ದೇವರ ಮನೆವಾತರ್ಯವರೆಂತಲೂ ಪರಿಗಣಿಸಲಿ. 2 ಹೀಗಿರಲು ನಿರ್ವಹಕರು ನಂಬಿಗಸ್ತರಾಗಿ ಕಂಡುಬರುವದು ಆಗತ್ಯವಲ್ಲವೇ. 3 ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. 4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. 5 ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು. 6 ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ. 7 ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ? 8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಆರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೆ ನನಗೆ ಅನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು. 9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋರುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಕಾಪಾಸ್ತದವಾದ ನೋಟವಾದೆವು. 10 ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಶಾಲಿ, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11 ಈ ಗೆಳೆಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆೆಯಲ್ಲದವರೂ, 12 ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಮಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13 ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15 ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ. ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16 ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 17 ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.

18 ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ. 19 ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ. 20 ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ. 21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?

5 ನಿಮ್ಮಲ್ಲಿ ಜಾರತ್ಸಪುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ಸಪು ಅನ್ಯಜನರಲ್ಲಿಯೂ ಸಹ ಇಲ್ಲ. 2 ಹೀಗಿದ್ದರೂ ನೀವು ದುಃಖಿಸಿದ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿರಲಿ. 3 ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ. 4 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ 5 ಅವನನ್ನು ಸ್ಥಿತಾನನಿಗೆ ಒಪ್ಪಿಸಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ. 6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ? 7 ನೀವು ಹುಳಿಯಿಲ್ಲದವರೆನ್ನಿಕೊಂಡಿದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ತ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ. 8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತೆ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. 9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಕೆಯಲ್ಲಿ ಬರೆದಿದ್ದೇನೆ. 10 ಅದು ಈ ಲೋಕದಲ್ಲಿರುವ ಜಾರರು, ಅಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. 11 ಆದರೆ ಕ್ರೈಸ್ತ ಸಹೋದರನೆನ್ನಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟಿನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ. 12 ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. 13 ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

6 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರದರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ? 2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? 3 ನಾವು ದೇವದೂತರಿಗೂ ತೀರ್ಪುಮಾಡುವವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? 4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ? 5 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಿಗಿಹರಿಸಬಲ್ಲವನಾದ ಬುದ್ಧಿವಂತನು

ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? 6 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ? 7 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು? 8 ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ. 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವೃದ್ಧಿಚಾರಿಗಳು, ಪುರುಷಗಾಮಿಗಳು, ಕಳ್ಳರು, 10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. 11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. 12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುಂಟು,” ಅದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುಂಟು” ಅದರೆ ನಾನು ಯಾವುದಕ್ಕೂ ಅಧೀನನಲ್ಲ. 13 “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ಸಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ. 14 ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು. 15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು 16 ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲ. 17 ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಅತ್ಮವಾಗಿದ್ದಾನೆ. 18 ಜಾರತ್ಸವನ್ನು ಬಿಟ್ಟು ದೂರ ಓಡಿಕೊಳ್ಳಿರಿ. “ಮನುಷ್ಯರು ಮಾಡುವ ಇತರ ಪಾಪಪ್ರತ್ಯಕ್ಷಗಳು ದೇಹದ ಹೊರಗಿವೆ”, ಆದರೆ ಜಾರತ್ಸ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. 19 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? 20 ನೀವು ಕ್ರಿಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

7 ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು; 2 ಆದರೆ ಜಾರತ್ಸದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ. 3 ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗ್ಗತನವನ್ನು ಸಲ್ಲಿಸಲಿ 4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. 5 ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಆಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸ್ಥಿತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಟರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ. 6 ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ. 7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ

ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ. 8 ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೇ ಇರುವುದು ಅವರಿಗೆ ಒಳ್ಳೆಯದು. 9 ಅವರು ಸಂಯಮಿಯಲ್ಲದವರಾದರೆ ಮದುವೆಮಾಡಿಕೊಳ್ಳುವುದು ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ. 10 ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಪ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. 11 ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು. 12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಅದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು. 13 ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು. 14 ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯು ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೂ ಅವರು ಪವಿತ್ರರೇ ಆಗಿದ್ದಾರೆ. 15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ. 16 ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? 17 ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ. 18 ದೇವರು ಕರೆದ ಕಾಲದಲ್ಲಿ ಯಾವನಾದರೂ ಸುಸ್ಥಿತಿಯುಳ್ಳವನಾಗಿದ್ದನೋ ಅವನು ಸುಸ್ಥಿತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುಸ್ಥಿತಿಯಿಲ್ಲದವನಾಗಿದ್ದಾನೋ ಅವನು ಸುಸ್ಥಿತಮಾಡಿಕೊಳ್ಳಬಾರದು. 19 ಸುಸ್ಥಿತ ಇರುವುದೋ ಸುಸ್ಥಿತ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ. 20 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು. 21 ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಅದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು. 22 ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. 23 ನೀವು ಕ್ರಿಯೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ. 24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ. 25 ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ. 26 ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ. 27 ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ. 28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ

ಅಪೇಕ್ಷೆಯಾಗಿದೆ. 29 ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿ ಕಡಿಮೆಯಿರುವುದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, 30 ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ, 31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಗೆ ಹೋಗುತ್ತದೆ. 32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. 34 ಆದರೆಂತೆ ಮುತ್ಯೆದಿಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇವತಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. 35 ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ. 36 ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ. 37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು. 38 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಾನೆ. 39 ಮುತ್ಯೆದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು. 40 ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.

8 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ. 2 ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ. 3 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ. 4 ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿನನ್ನು ಹೊರತು ಬೇರೆ ದೇವರಿಲ್ಲವೆಂದು” ಬಲ್ಲೆವು. 5 ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ, 6 “ನಮಗಾದರೂ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.” 7 ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ

ಹೋಗುವ ರೂಢಿಯಲ್ಲಿದ್ದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದರಿಂದ ಕಲುಷಿತವಾಗಿ ಹೋಗಿದೆ. 8 ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ. 9 ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ. 10 ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. 11 ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪಾಪ ಕೊಟ್ಟನಲ್ಲವೇ. 12 ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. 13 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲ. (aion g165)

9 ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? 2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದೀರಿ. 3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ, 4 ಅನ್ಯ ಪಾನಗಳಿಗೆ ನಮಗೆ ಹಕ್ಕಿಲ್ಲವೇ? 5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯೂ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ? 6 ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾಸಬನಿಗೂ ಹಕ್ಕಿಲ್ಲವೇ? 7 ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂದನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? 8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ? 9 “ಕಣಕುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ? 10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು. 11 ನಾವು ನಿಮ್ಮಲ್ಲಿ ಆತ್ಮಿಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? 12 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. 13 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಯೆಂಬುದೂ ನಿಮಗೆ ತಿಳಿಯದೋ? 14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. 15 ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ, ಯಾರಾದರೂ ಈ ಹೊಗಳಿಕೆಯನ್ನು ವೃಥಾಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. 16 ನಾನು

ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ತದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ! 17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ. 18 ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಆದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ. 19 ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು. 20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು. 21 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಮಮತೆಳ್ಳಿಗಳಾದವನೇ; ಆದರೂ ಧರ್ಮಶಾಸ್ತ್ರ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು. 22 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು. 23 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಅರ್ಪಣಾದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. 24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. 25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. 26 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಯೋಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. 27 ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

10 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು. 2 ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. 3 ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು. 4 ಅವರೆಲ್ಲರೂ ಧೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ಧೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ. 5 ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡಮಿಯಲ್ಲಿಲ್ಲ ಬಿದ್ದವು. 6 ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. 7 ಅದರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ. 8 ಅವರಲ್ಲಿ ಕೆಲವರು ಜಾರತ್ಯ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ಯ ಮಾಡದೆ ಇರೋಣ. 9 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. 10 ಇದಲ್ಲದೆ ಅವರಲ್ಲಿ ಕೆಲವರು ಗೋಣುಗಟ್ಟಿ

ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿರರ್ಶನರೂಪವಾಗಿವೆ. ಮತ್ತು ಯುಗಾಂತಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aion g165) 12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಿ. 13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಸ್ತಾನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. 14 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. 15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ. 16 ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲಾಗಾರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲಾಗಾರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? 17 ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ. 18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲಾಗಾರಾಗಿದ್ದಾರೆಲ್ಲವೇ. 19 ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ. 20 ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೈವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೈವಗಳೊಡನೆ ಪಾಲಾಗಾರಾಗಿದ್ದೇವೆಂಬುದು ನನ್ನ ಇಷ್ಟವಲ್ಲ. 21 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೈವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೈವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. 22 ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಂತಲೂ ನಾವು ಬಲಿಷ್ಠರೇ? 23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. 24 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸಿದೇ ಪರಹಿತವನ್ನು ಚಿಂತಿಸಲಿ. 25 ಮಾನಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. 26 “ಭೂಮಿಯು ಆದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” 27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. 28 ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕ್ಕೊಟ್ಟಿದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. 29 ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ಅರ್ಜಾಗಬೇಕು? 30 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು? 31 ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ. 32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಷ್ಣುವಾಗಬೇಡಿರಿ. 33 ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರ ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

11 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ. 2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ. 3 ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ. 4 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. 5 ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಕೊಂಡಿರುವುದೂ ಒಂದೇ. 6 ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ. 7 ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಲಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ. 8 ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. 9 ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು. 10 ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು. 11 ಆದರೂ ಕರ್ತನ ವಿಷಯದಲ್ಲಿ ಪುರುಷನಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ. 12 ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು. 13 ನಿಮ್ಮೊಳಗೆ ನೀವೇ ಯೋಚಿಸಿ ತೀರ್ಪುನೀಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ 14 ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ, 15 ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ? 16 ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ. 17 ನಾನು ಇನ್ನು ನಿಮಗೆ ಅಪ್ಪಣೆಮಾಡುವುದಿಲ್ಲ ನಿಮ್ಮನ್ನು ಹೊಗಳುವುದಿಲ್ಲ ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಾಗಿಯೇ ಹೊರತು ಮೇಲಿಗಾಗಿಯಲ್ಲ. 18 ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ. 19 ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅಪಶ್ಚವೇ. 20 ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ. 21 ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. 22 ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನಗಳಿಲ್ಲವೋ? ಅಥವಾ ದೇವರ ಅನುಮತಿಯಿಲ್ಲದೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನಗಳಿಲ್ಲವೋ? ಅಥವಾ ದೇವರ ಅನುಮತಿಯಿಲ್ಲದೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನಗಳಿಲ್ಲವೋ? ಈ ವಿಷಯದಲ್ಲಿ ಹೊಗಳುವುದಿಲ್ಲ. 23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು, 24 “ಇದುನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರವೇ ಮಾಡಿರಿ” ಅಂದನು.

25 ಉಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು. 26 ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಪಡಿಸುತ್ತೀರಿ. 27 ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೇ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದೋಷಮಾಡಿದವನಾಗಿರುವನು. 28 ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ. 29 ಯಾಕೆಂದರೆ ಕರ್ತನ ದೇಹವೆಂದರೆ ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು. 30 ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ. 31 ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ. 32 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗದಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ. 33 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ. 34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.

12 ಸಹೋದರರೇ ಪವಿತ್ರಾತ್ಮನಿಂದಂಟಾಗಿರುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. 2 ನೀವು ಅನ್ಯಜನರಾಗಿದ್ದಾಗ ಮೂಕ ವಿದ್ಯಗತನು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರಂದು ಬಲ್ಲೀರಿ. 3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು. 4 ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ. 5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ. 6 ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. 7 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. 8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನಪಾಠ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು 9 ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, 10 ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. 11 ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ. 12 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. 13 ಯಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ

ಕೊಡಲ್ಪಟ್ಟಿತು. 14 ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ. 15 ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 16 ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 17 ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ. 18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. 19 ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು? 20 ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ. 21 ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ. 22 ದೇಹದಲ್ಲಿ ಅಲ್ಲಮಾನವುಳ್ಳವನು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? 23 ಮತ್ತು ನಾವು ದೇಹದಲ್ಲಿ ಅಲ್ಲಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ. 24 ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ. 26 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. 27 ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. 28 ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. 29 ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 30 ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ? 31 ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸಮೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.

13 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. 2 ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದರೂ, ಬೆಟ್ಟಗಳನ್ನೂ ತೆಗೆದಿಡುವಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. 3 ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. 4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು, ಪ್ರೀತಿಯು ಹೊಟ್ಟೆತಿಚ್ಚುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಬ್ಬವಾಗಿ ನಡೆಯುವುದಿಲ್ಲ. 5 ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. 6 ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. 7 ಎಲ್ಲವನ್ನೂ ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. 8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.

9 ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ. 10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು. 11 ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. 12 ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. 13 ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.

14 ಪ್ರತಿ ನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದಂಟಾಗುವ ವರಗಳನ್ನು ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ. 2 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಅತ್ಯ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. 3 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತ್ಯಸುವಿಕೆಯನ್ನೂ ಉಂಟುಮಾಡುವವು. 4 ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಅತ್ಯೇಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ. 5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೇ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಅ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು. 6 ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು? 7 ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು? 8 ತುತ್ತರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು? 9 ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ. 10 ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ. 11 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನೆಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನೆಂತಿರುತ್ತಾನೆ. 12 ಹಾಗೆಯೇ ನೀವು ಅತ್ಯೇಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿದೆ. 13 ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಿ. 14 ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು. 15 ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು. 16 ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲ? 17 ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಅದರಿಂದ ಬೇರೊಬ್ಬನು

ಭಕ್ತಿವೃದ್ಧಿಹೊಂದುವುದಿಲ್ಲ. 18 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ. 19 ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ. 20 ಸಹೋದರರೇ, ಬಾಲಕರಿಗಿಂತ ಅಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ. 21 “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ. 22 ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. 23 ಹೀಗಿರುವಲ್ಲಿ ಸಭೆಯಲ್ಲೂ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೇ? 24 ಆದರೆ ನೀವೆಲ್ಲರೂ ಪ್ರವಾದಿಸುತ್ತಿರುವ ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, 25 ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು. 26 ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ. 27 ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; 28 ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. 29 ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕವರನ್ನು ವಿವೇಚನೆಯಿಂದ ಕೇಳಲಿ. 30 ಕುಳಿತಿರುವ ಮತ್ತೊಬ್ಬರಿಗೆ ಪ್ರಕಟಿಸಿ ಉಂಟಾದರೆ ಮೊದಲಿನವನು ಸುಮ್ಮನಾಗಲಿ 31 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು. 32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ. 33 ದೇವರು ಸಮಾಧಾನಕ್ಕೆ ಕಾರಣನೆ ಹೊರತು ಗಲಿಬಿಲಿಗೆ ಕಾರಣನಲ್ಲ. 34 ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ವ್ರತವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲ. 35 ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು. 36 ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ? 37 ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಅತ್ಯೇಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ. 38 ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನೆಂತೆ ಇರಲಿ. 39 ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ. 40 ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. 2 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. 3 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4 ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದುಬಿಟ್ಟನು. 5 ಅನಂತರ ಕೆಳಭಾಗ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿರ್ದೇಶನಗೊಂಡಿದ್ದಾರೆ. 7 ತರುವಾಯ ಆತನು ಯಾಕೊಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು. 8 ಕಟ್ಟಕಡೆಗೆ, ದಿನನಿತ್ಯದ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. 9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನಿಗೊಳ್ಳುವುದಕ್ಕೆ ಯೋಗ್ಯನಲ್ಲ. 10 ಆದರೆ ನಾನು ಈಗ ಎಂಥವನಾಗಿದ್ದೇನೋ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಕಲವಾಗಲಿಲ್ಲ. ನಾನು ಅವರಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. 11 ಅದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುವಾರ್ತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ. 12 ಕ್ರಿಸ್ತನು ಸತ್ತವರೊಳಗಿಂದ ಎದ್ದುಬಿಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? 13 ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದಿರಲಿಲ್ಲ. 14 ಕ್ರಿಸ್ತನೂ ಎದ್ದುಬಿರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. 15 ಇದಲ್ಲದೆ ಸತ್ತವರು ಎದ್ದಿರುವುದಿಲ್ಲವೆಂಬುದು ನಿಜವಾಗಿದ್ದರೆ ಪ್ರಕೃತದಲ್ಲಿ ದೇವರು ಕ್ರಿಸ್ತನನ್ನು ಎದ್ದಿಸಲೇ ಇಲ್ಲ; ಎದ್ದಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. 16 ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. 17 ಕ್ರಿಸ್ತನು ಎದ್ದುಬಿರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. 18 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿರ್ದೋಷದವರ ನಾಶವಾದರು ಎಂದರ್ಥ. 19 ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿನ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. 20 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತವರೊಳಗಿಂದ ಪ್ರಥಮಫಲವಾದನು. 21 ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. 22 ಆದಾಮಿನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತಿನಿಂದ ಎಲ್ಲರೂ ಬದುಕುವವರಾದರು. 23 ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದಿರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. 24 ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿಮ್ಮೊಳಗೊಳಿಸಿ ತಂದ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25 ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. 26 ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. 27 “ದೇವರು ಸಮಸ್ತನನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತನನ್ನೂ ಅಧೀನಮಾಡಿಕೊಟ್ಟಿತು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. 28 ಸಮಸ್ತವೂ ಆತನಿಗೆ ಅಧೀನನಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಿತನಿಗೆ ತಾನೇ ಅಧೀನನಾಗುವನು;

ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು. 29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. 30 ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? 31 ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಚ್ಚಿನ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32 ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ನಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. 33 ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.” 34 ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರನಿರಿದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲಿಂಥ ಇದನ್ನು ಹೇಳುತ್ತಿದ್ದೇನೆ. 35 “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದಿಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು. 36 ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ. 37 ನೋಡು; ಒಂದು ವೇಳೆ ಗೋದಿಯುಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. 38 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ. 39 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. 40 ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. 41 ಸೂರ್ಯನ ಜೀವಸ್ವರೂಪ ಎದ್ದಿರಲಿಲ್ಲವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. 42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೋಗುವಂಥದ್ದು ಪುನರುತ್ಥಾನವಾಗುವಂಥದ್ದು ಅಮರವಾದದ್ದು. 43 ಹೀಗಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; 44 ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಅತ್ಯೀಕ ದೇಹ. ಪ್ರಾಕೃತದೇಹ ಇರುವುದಾದರೆ ಅತ್ಯೀಕ ದೇಹವೂ ಇರುವುದು ಸತ್ಯ. 45 “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ, ಕಡೆ ಆದಾಮನಾದರೋ ಜೀವ ಕೊಡುವ ಅತ್ಯನಾದನು. 46 ಅತ್ಯೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಅತ್ಯೀಕವಾದದ್ದು. 47 ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. 49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. 50 ಸಹೋದರರೇ, ನಾನು ಹೇಳುವುದೇನೆಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. 51 ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. 52 ಕಡೆ ತುತ್ತರಿಯ ದ್ವನಿಯು ಮೊಳಗುವಲ್ಲಿ ಕ್ಷಣಮಾತ್ರದಲ್ಲಿ, ರೆಪ್ಪೆಬಿಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತರಿಯ ಮೊಳಗಿ ಸತ್ತವರು ನಿರ್ಬಲರಾಗಿ ಎದ್ದಿಬಿಟ್ಟವರು, ನಾವು ರೂಪಾಂತರ ಹೊಂದುವೆವು. 53 ನಶಿಸುವಂಥ ಈ ದೇಹವು ನಿರ್ಬಲವಾಗುವುದು

ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. 54 ನಶಿಸಿಕೊಳ್ಳುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. 55 “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86) 56 ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. 57 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಿ. 58 ಆದ್ದರಿಂದ, ನನ್ನ ಸಹೋದರರೇ, ಸ್ಮರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

16 ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. 2 ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ. 3 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು. 4 ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು. 5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು. 6 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು. 7 ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ. 8 ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು; 9 ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ. 10 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲ. 11 ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರನೋಡುತ್ತಾ ಇದ್ದೇನೆ. 12 ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು. 13 ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ. 14 ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ. 15 ಶೈಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ. 16 ನಾನು ನಿಮ್ಮಲ್ಲಿ ಬೇಡುವುದೇನೆಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು. 17 ಶೈಫನನೂ, ಪೊರ್ತುನಾತೊಸನೂ, ಅಖಾಯಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು. 18 ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ. 19 ಅಸ್ತೆಸೀಮೆಯ ಸಭೆಗಳವರು ನಿಮ್ಮನ್ನು

ವಂದಿಸುತ್ತಾರೆ. ಅಕ್ಕಿಲನೂ ಮತ್ತು ಪ್ರಿಸ್ಕಿಲ್ಲನೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ. 20 ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 21 ಪೌಲನೊಬ್ಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. 22 ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ! 23 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ 24 ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.

2 ಕೊರಿ

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರಲ್ಲಿಗೂ ಬರೆಯುವುದೇನಂದರೆ, 2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತಿನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಿ. 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವವನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತ್ಕರಿಸುವ ದೇವರೂ ಆಗಿದ್ದು, 4 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತ್ಕರಿಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯು ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತ್ಕರಿಸುವುದಕ್ಕೆ ಶಕ್ತರಾಗುತ್ತೇವೆ. 5 ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ. 6 ನಾವು ಕಷ್ಟಗಳನ್ನುನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. 7 ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲಾಗಾರಾಗಿರುವ ಪ್ರಕಾರವೇ ಆದರಣೆಯೂ ಪಾಲಾಗಾರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ. 8 ಸಹೋದರರೇ, ಅಸ್ತವಿಸೇಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು. 9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದಲ್ಲ ಸಂಭವಿಸಿತು. 10 ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು. 12 ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ. 13 ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ. 14 ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ. 15 ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಥಿವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು. 16 ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು. 17 ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಂಶುಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ. 18 ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ

ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ. 19 ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ. 20 ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ. 21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ. 22 ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ. 23 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ. 24 ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

2 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. 2 ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ? 3 ಆಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ. 4 ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೇನೆ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ. 5 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ. 6 ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು. 7 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿ, ಸಂತೈಸಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು. 8 ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 9 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬು ಉದ್ದೇಶದಿಂದಲೇ ಹೀಗೆ ಬರೆದೆನು. 10 ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ. 11 ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲ. 12 ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾಕ್ಯೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು. 13 ಆದರೂ ನನ್ನ ಸಹೋದರ ತಿಂತನು ನನಗೆ ಅಲ್ಲಿ ಸಿಕ್ಕಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು. 14 ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ. 15 ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ. 16 ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು? 17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ

ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

3 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ? 2 ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ. 3 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರಿಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮನೆಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು. 4 ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. 5 ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀವ್ರವಾಗಿ ನಿಕೇಶವನ್ನು ಪಡೆದುಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. 6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 7 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಅವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. 8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನಷ್ಟು ಮಹಿಮೆಯಿಂದ ಇರಬೇಕಲ್ಲವೇ? 9 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತಕ್ಕದ್ದಲ್ಲವೋ? 10 ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. 11 ಆಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ? 12 ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ದೈಯೋದಿಂದ ಇದ್ದೇವೆ. 13 ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ. 14 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗಲೂ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. 15 ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗಲೂ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. 16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. 17 ಆ ಕರ್ತನ ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ಥಾಂತತ್ವವಿರುತ್ತದೆ. 18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ ಆ ಮಹಿಮೆಯ ಸಾರಾಂಶವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

4 ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ದೈಯೋಗಿಟ್ಟು ಹಿಂಜರಿಯುವುದಿಲ್ಲ. 2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರೆಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ

ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. 3 ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೆ ಅದು ಮರೆಯಾಗಿರುವುದು. 4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯು ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. (aiōn g165) 5 ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮ್ಮ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನಂತಲೂ ಘೋಷಿಸುತ್ತೇವೆ. 6 ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8 ಎಲ್ಲಾಧರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹಠಾಶರಾಗುವವರಲ್ಲ. 9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೋಗುವವರಲ್ಲ. 10 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮ್ಮತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12 ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13 “ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೀಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತೀರದವರಾಗಿದ್ದೇವೆ. 15 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕ್ಕಪೇಯ ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು. 16 ಆದ್ದರಿಂದ ನಾವು ದೈಯೋಗಿಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. 17 ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಠ ತೇಜಸ್ಸನ್ನು ದೊರಕಿಸುತ್ತದೆ. (aiōnios g166) 18 ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. (aiōnios g166)

5 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೋದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. (aiōnios g166) 2 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. 3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. 4 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹುತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ. 5 ಆ ಸ್ಥಿತಿಯಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ

ಸಂಚಕಾರವಾಗಿ ನೀಡಿದ್ದಾನೆ. 6 ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ 7 ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. 8 ಇದನ್ನು ಕುರಿತು ಅಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ. 9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. 10 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. 11 ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. 12 ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ. 13 ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಭುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ. 14 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. 15 ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. 16 ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ. 17 ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಪ್ರೀತಿ ಹೋಗಿ ಎಲ್ಲಾ ನೂತನವಾಯಿತು. 18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19 ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವುದು ಆದರನ್ನು ಮೇಲೆ ಹೊರಿಸಿದ್ದಾನೆ. 20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

6 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. 2 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ. 3 ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ. 4 ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮೃತ್ತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ, 5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮರಿದು ಕೆಲಸ ಮಾಡಿದ್ದೇವೆ. ನಿಂದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ. 6

ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ, 7 ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಿಲ್ಲಗಳಲ್ಲಿ ನೀತಿಯೆಂಬ ಅಯುಧಗಳನ್ನು ಧರಿಸಿಕೊಂಡಿದ್ದೇವೆ. 8 ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. 9 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ, 10 ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ. 11 ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ. 12 ನಮ್ಮಲ್ಲಿ ಸಂಕುಚಿತ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. 14 ನೀವು ಕ್ರಿಸ್ತ ನಂಬಿಕೆಯಿಲ್ಲದವರೆಂದಿಗೆ ಸೇರಿ ಇನ್ನೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು? 15 ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? 16 ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. 17 ಆದ್ದರಿಂದ, “ಅನ್ಯಜನನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ. 18 ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

7 ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಪಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. 2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ. 3 ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ. 4 ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಅನಂದಭರಿತನಾಗಿದ್ದೇನೆ. 5 ನಾವು ಮಕದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ 6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು. 7 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು. 8 ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ. 9 ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ

ನಷ್ಟವಾಗಲಿಲ್ಲವಲ್ಲಾ. 10 ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. 11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ಧೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ. 12 ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಿಲಿ ಎಂದಲ್ಲ, ಆ ತಪ್ಪಿನಿಂದ ನೋಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಆಕ್ರೋಶ, ಅಸತ್ವಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲಿವೆಂದೇ ಬರೆದವೆ. ಆದ್ದರಿಂದಲೇ ನಮ್ಮ ಮನಸ್ಸಿಗೆ ನಮ್ಮದಿ ಉಂಟಾಗಿದೆ. 13 ಅಷ್ಟೇ ಅಲ್ಲ, ನಿವೇಶನದ ತೀತನ ಮನಸ್ಸನ್ನು ತಡೆಗಟ್ಟಿದರೆ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ. 14 ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯು ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು. 15 ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ. 16 ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.

8 ಸಹೋದರರೇ, ಮಕೆದೋನ್ನದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ, 2 ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. 3 ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು. 4 ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುದಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. 5 ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು. 6 ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ. 7 ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಯಕಾರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ. 8 ಇದನ್ನು ಅಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ. 9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲ; ಆತನು ಎಪ್ರಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು. 10 ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ. 11 ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತಿಸುಸಾರವಾಗಿ ಅದನ್ನು ನೆರವೇರಿಸಿರಿ. 12 ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ

ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು. 13 ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ; 14 ಸಮಾನತತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಭಕ್ತಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತತ್ವವುಂಟಾಗುವುದು. 15 ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ, ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” 16 ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ. 17 ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚ್ಛಂದದಿಂದ ನಿಮ್ಮ ಬಳಿಗೆ ಬಂದು. 18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ತೀರ್ಥ ಪಡೆದುಕೊಂಡವನಾಗಿದ್ದಾನೆ. 19 ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡೆಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ. 20 ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು. 21 ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ. 22 ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. 23 ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುದಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ. 24 ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ, ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.

9 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. 2 ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಆಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ನದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು. 3 ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗಿದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. 4 ನೀವು ಸಿದ್ಧವಾಗಿದ್ದರೆ ಒಂದು ವೇಳೆ ಮಕೆದೋನ್ನದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ. 5 ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನುಷ್ಯವರ್ತಕವಾಗಿ ಕೊಟ್ಟ ದಾನ ಆಗಿರುತ್ತದೆ. 6 ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. 7 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡದೆ; ದುಃಖದಿಂದಾಗಿಲಿ ಬಲವಂತದಿಂದಾಗಿಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು

ದೇವರು ಪ್ರೀತಿಸುವನು. 8 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. 9 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” (ai0n g165) 10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವವನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಗಾಗುವ ಫಲಗಳನ್ನು ವೃದ್ಧಿಪಡಿಸುವನು. 11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ. 12 ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನಿಗ್ರಹಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. 13 ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತೆ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು. 14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು. 15 ವರ್ಣಿಸಲಾಗದಷ್ಟಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಿ.

10 ಪೌಲನು ನಮ್ಮದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾಕ್ಷಾತ್ಕೃತವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, 2 ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದ್ದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಿಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 3 ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ. 4 ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟಿಗಳನ್ನು ಕಡೆವಿಹಾಕುವಂಥವುಗಳಾಗಿವೆ. 5 ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು, 6 ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ. 7 ನೀವು ಬಾಹ್ಯವಾದುದನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ. 8 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕಡೆವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು. 9 ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ. 10 “ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರೆಲ್ಲ.” 11 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು

ತಿಳಿದುಕೊಳ್ಳಲಿ. 12 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಿ ಅಪರೋಧಿಗಿ ಹೋಲಿಸುವುದಕ್ಕಾಗಿ ನಾನು ಇಷ್ಟಪಡುವುದಿಲ್ಲ. ಅವರಂತೆ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. 13 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ. 14 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ. 15 ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗಲೂ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು. 16 ನಿಮಗೆ ಆಚಿಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ. 17 “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.” 18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

11 ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ. 2 ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ. 3 ಆದರೆ ಹೇಗೆ ಹವ್ಯಕ ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿರು. 4 ಯಾಕೆಂದರೆ ಯಾರಾದರೂ ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಅಶ್ಚರ್ಯ. 5 “ಅತಿಶ್ರೇಷ್ಠರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ. 6 ನಾನು ವಾಕ್ಯಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಲನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. 7 ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ? 8 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ. ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. 9 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದೆ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು. 10 ಈ ನನ್ನ ಹೊಗಳಿಕೆಯನ್ನು ಅಪಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. 11 ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು. 12 ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಅಸ್ಪದವೂ ಸಿಕ್ಕದಂತೆ ನಾನೇ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. 13 ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ

ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. 14 ಇದೇನೂ ಅಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, 15 ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಅಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯ ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು. 16 ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಲಸ್ತಲ್ಪವಾದರೂ ಆಸ್ತದವಾಗುತ್ತದೆ. 17 ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸೆಯಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ. 18 ಅನೇಕರು ಹೊಗಳಿಸಬಂದವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ. 19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷಪಡಿಸಿದ ಸಹಿಸಿಕೊಳ್ಳುತ್ತೀರಲ್ಲಾ 20 ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ. 21 ನಾವು ಬಲವಿಲ್ಲದವರಾಗಿದ್ದೇವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. 22 ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು. 23 ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ. 24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು. 25 ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕೆಲೈಸಿದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. 26 ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳು ಸಹೋದರರೊಳಗಿನಿಂದಾ ಅಪಾಯಗಳೂ ನನಗೆ ಸಂಭವಿಸಿದವು. 27 ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿರ್ದೋಷವಾಗಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. 28 ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು. 29 ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದನೋ? 30 ನಾನು ಹೊಗಳಿಕೊಳ್ಳುವುದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ. 31 ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು. (1a0n g165)

32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು 33 ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.

12 ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ. 2 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು. 3 ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು. 5 ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ. 6 ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು. 7 ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದೆ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. 8 ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ 9 ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. 10 ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟು ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ. 11 ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಿಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಲನಾದರೂ “ಅತಿಶ್ರೇಷ್ಠರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ. 12 ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ. 13 ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ. 14 ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಅತಿಮಿತ್ರನೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿರುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿರುವುದೇ ಧರ್ಮ. 15 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ? 16 ಆದರೆ ಹೀಗಿರಲು, ನಾನು ನಿಮಗೆ ಭಾರವಾಗಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ. 17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನು ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? 18 ನಿಮ್ಮ ಬಳಿಗೆ

ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಸಹೋದರನನ್ನು ಕಳುಹಿಸಿ ಕೊಟ್ಟನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ? 19 ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ. 20 ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಚಿಕ್ಕು, ದ್ವೇಷ, ಸ್ಪರ್ಧೆಬುದ್ಧಿ, ಚಾಡಿಹೇಳುವುದು, ಕಿವಿಯೂರುವುದು, ಉಬ್ಬಿಕೊಳ್ಳುವುದು ಕೆಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. 21 ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುಕನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಪಡದಿರುವ ಆನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.

13 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. 2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. 3 ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. 4 ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. 5 ನೀವು ಕ್ರಿಸ್ತನಂಜಿಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. 6 ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವದೆಂಬುದಾಗಿ ನನಗೆ ಭರವಸೆವುಂಟು. 7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳೆಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳೆಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8 ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. 10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡಬಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾತಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. 11 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. 12 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 13 ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 14 ನಮ್ಮ

ಗಲಾ

1 ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗರಿದೇ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನಂಬ ನಾನು ಹಾಗೂ **2** ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ, **3** ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. **4** ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn g165) **5** ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn g165) **6** ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದರೆಂದು ನಾನು ಅಶ್ರುಂಪಡುತ್ತೇನೆ. **7** ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. **8** ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. **9** ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು. **10** ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. **11** ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. **12** ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು. **13** ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು. **14** ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಅಸಕ್ತನಾಗಿದ್ದೆನು. **15** ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, **16** ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಅಲೋಚನೆಯನ್ನು ಕೇಳದೆ, **17** ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು. **18** ಮೂರು ವರ್ಷಗಳ ತರುವಾಯ ಕೆಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. **19** ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. **20** ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷಿ. **21** ಆ ಮೇಲೆ ಸಿರಿಯ ಮತ್ತು ತಿಲಕ್ಕೆ ಪ್ರಾಂತ್ಯಗಳಿಗೆ ಹೋದೆನು. **22** ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. **23** “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ, **24** ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

2 ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಾಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ಯೊಮ್ಮೆ ಯೆರೂಸಲೇಮಿಗೆ ಹೋದೆನು. **2** ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. **3** ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುಸ್ತುತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. **4** ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. **5** ಸುವಾರ್ತೆಯು ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. **6** ಆದರೆ ಗಣ್ಯಪುತ್ರಗಳಾಗಿದ್ದವರಿಂದ ನನಗೆನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯಪುತ್ರಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ. **7** ಆದರೆ ಸುಸ್ತುತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. **8** ಸುಸ್ತುತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುಸ್ತುತಿಯಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. **9** ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೆಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ನೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಾಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುಸ್ತುತಿಯವರ ಬಳಿಗೆ ಹೋಗುತ್ತೇವೆ ಎಂದರು. **10** ಆದರೆ ನೀವು ನಮ್ಮಲ್ಲಿರುವ ಬದವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಅಸಕ್ತನಾಗಿದ್ದೆನು. **11** ಕೆಫನು ಅಂತಿಯೋಕ್ಕಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಬಂಧಿಸಿದೆನು. **12** ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುಸ್ತುತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. **13** ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಾಬನೂ ಅವರ ಕಪಟದ ಸೆಳೆವಿಗೆ ಬಿದ್ದನು. **14** ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೆಫನಿಗೆ ಹೇಳಿದ್ದೇನೆಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?” **15** ನಾವಂತೂ ಜನಕ್ಕೆ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.” **16** ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯುಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. **17** ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. **18** ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನೆಲ್ಲಾ. **19** ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. **20** ನಾನು ಸಹ ಕ್ರಿಸ್ತನೊಂದಿಗೆ

ತಿಲುಬಿಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು. 21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕಿಡಬಹುದು ನಿರರ್ಥಕವೇ ಸರಿ.

3 ಎಲ್ಲಿ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ತಿಲುಬಿಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣುಗಳಿಂದಲೇ ವರ್ಣಿಸಲ್ಪಟ್ಟನಲ್ಲವೇ? 2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? 3 ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮನು ಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ? 4 ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? 5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ? 6 ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲ. 7 ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ. 8 ದೇವರು ಅನುಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. 10 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದ್ದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. 11 ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. 12 ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ. 13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ. 14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತನು ಯೇಸುವಿನಲ್ಲಿ ಅನುಜನರಿಗಿಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂದುಕೊಂಡನು. 15 ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ನಿಹಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸಬಹುದಿಲ್ಲ. 16 ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ. 17 ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು

ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಸಿದರೂ ಸಾಧ್ಯವಿಲ್ಲ. 18 ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. 19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತವಾದವನು ಹುಟ್ಟಿ ಬರುವವನಕೆ ದೇವರು ಇಂಥಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. 20 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ. 21 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶತ್ರುವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿರ್ದೋಷವಾಗಿ ನೀತಿಯುಂಟಾಗುತ್ತಿತ್ತು. 22 ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಟೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. 23 ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24 ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25 ಆದರೆ ಈಗ ಕ್ರಿಸ್ತನ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26 ಹಾಗೆ ನೀವೆಲ್ಲರೂ ಕ್ರಿಸ್ತನು ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27 ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28 ನೀವೆಲ್ಲರೂ ಕ್ರಿಸ್ತನು ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

4 ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು, ತಾನು ಆಸ್ತಿಗಿಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. 2 ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು. 3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು. 4 ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು. 6 ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. 7 ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ. 8 ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ. 9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ? 10 ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಕೆಯಿಂದ ಆಚರಿಸಿದ್ದೀರಿ. 11 ನಾನು

ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ. 12 ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆನೂ ಅನ್ಯಾಯ ಮಾಡಲಿಲ್ಲ. 13 ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿಗ್ಗು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಿಲ್ಲಿರಿ. 14 ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹಿನ್ನೆಸಲಿಲ್ಲ, ತಿರಸ್ಕರಿಸಲಿಲ್ಲ, ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ. 15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲಿಲ್ಲ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. 16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ? 17 ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಅಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿಲ್ಲ, ನೀವು ಅವರಿಗೆ ಅಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ. 18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಅಸಕ್ತಿಯನ್ನು ತೋರಿಸುವುದು ಒಳ್ಳೆಯದೇ. 19 ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರಾಂಶವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು. 20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ, ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! 21 ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ. 22 ಅದರಲ್ಲಿ ಬರೆದಿರುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. 23 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. 24 ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಛಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ. 18 ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ. 19 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ಯ, ಬಂಡುತನ, ನಾಚಿಕೆಗೇಡಿತನ, 20 ವಿಗ್ರಹಾರಾಧನೆ, ಮಾಟ, ಹಗ್ಗತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, 21 ಮತ್ಸರ, ಕುಡುಕುತನ, ಗಲಭೆ, ಧಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನೆಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23 ಸಾಧುತ್ವ, ಶಮದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24 ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ನೇಹಾಭಿಲಾಷೆಗಳ ಸಹಿತವಾಗಿ ತಿಲಬಿಗಿ ಹಾಕಿದವರಾಗಿದ್ದಾರೆ. 25 ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26 ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

5 ಕ್ರಿಸ್ತನು ನಿಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. 2 ನೋಡಿರಿ, ಪಾಲೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುಸ್ಥಿತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3 ಸುಸ್ಥಿತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿಲ್ಲ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.

4 ನಿಮ್ಮಲ್ಲಿ ಯಾರಾರೂ ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಕೊಡವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. 5 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುಸ್ಥಿತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ. 7 ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? 8 ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ. 9 ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು. 10 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು. 11 ಸಹೋದರರೇ, ನಾನಾದರೂ ಸುಸ್ಥಿತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ತಿಲಬಿಗಿ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲ? 12 ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು. 13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಅಸ್ತವಾಗಿ ಬಿಡಸಿ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. 14 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ. 15 ಆದರೆ ನೀವು ಒಬ್ಬರನ್ನೊಬ್ಬರು ಕಣ್ಣಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. 16 ನಾನು ಹೇಳುವುದೇನೆಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. 17 ಏಕೆಂದರೆ ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಛಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ. 18 ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ. 19 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ಯ, ಬಂಡುತನ, ನಾಚಿಕೆಗೇಡಿತನ, 20 ವಿಗ್ರಹಾರಾಧನೆ, ಮಾಟ, ಹಗ್ಗತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, 21 ಮತ್ಸರ, ಕುಡುಕುತನ, ಗಲಭೆ, ಧಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನೆಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23 ಸಾಧುತ್ವ, ಶಮದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24 ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ನೇಹಾಭಿಲಾಷೆಗಳ ಸಹಿತವಾಗಿ ತಿಲಬಿಗಿ ಹಾಕಿದವರಾಗಿದ್ದಾರೆ. 25 ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26 ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

6 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿಯಮಗಳನ್ನು ನೆರವೇರಿಸಿರಿ. 3 ಯಾವನಾದರೂ ಅಲ್ಲನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ

ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. 5 ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. 6 ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. 7 ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. 8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. (aiṛnios g166) 9 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. 10 ಅದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ. 11 ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. 12 ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ. 13 ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. 14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು. 15 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಅದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು. 16 ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. 17 ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ. 18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

ಎಫೆ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯುಟ್ಟಿರುವವರಿಗೂ ಬರೆಯುವುದೇನೆಂದರೆ, **2** ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಿರು. **3** ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಅರ್ಥವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. **4** ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. **5** ದೇವರು ತನ್ನ ದಯಾಪೂರ್ವಕವಾದ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. **6** ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲವನ್ನು ಮಾಡಿದನು. **7** ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. **8** ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. **9** ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. **10** ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು. **11** ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಆರಿಸಿಕೊಂಡನು. **12** ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯುಂಟಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. **13** ನೀವು ಸಹ ನಿಮ್ಮ ರಕ್ಷಣಾ ಸುವಾಕ್ಯೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯುಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. **14** ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚರಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. **15** ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ, **16** ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. **17** ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. **18** ಆತನೇ ನಿಮ್ಮ ಮನೋನೇತೃಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯುಂಟು ಎಂಥದೆಂಬುದನ್ನೂ ಮತ್ತು ದೇವಜನರೆಲ್ಲರಿಗೂ ಆತನ ಸ್ಥಿತಿ ನಮಗಿಂತಲಿರುವ ಎಂಥದೆಂಬುದನ್ನೂ **19** ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. **20** ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ **21** ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. (aiōn gl65) **22** ಇದಲ್ಲದೆ ದೇವರು ಸಮಸ್ತವನ್ನೂ ಪರಿಶುದ್ಧ ದೇವಾಲಯವಾಗುತ್ತದೆ. **22** ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ

ಆತನನ್ನು ತಿರಸ್ಕಾರಿ ನೇಮಿಸಿದನು. **23** ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

2 ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೇಯಿಂದ ಸತ್ತವರಾಗಿದ್ದೀರಿ. **2** ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡೆಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಅತ್ಯನಿಗುನಸಾರವಾಗಿ ಜೀವನ ನಡೆಸಿದ್ದೀರಿ. (aiōn gl65) **3** ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. **4** ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, **5** ಅಪರಾಧಗಳ ದೇಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. **6** ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾಶಿಶಯವನ್ನು **7** ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. (aiōn gl65) **8** ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. **9** ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. **10** ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ. **11** ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುಸ್ಥಿತಿಯನ್ನು ಮಾಡಿಸಿಕೊಂಡು ಸುಸ್ಥಿತಿಯವರೆನ್ನಿಸಿಕೊಳ್ಳುವವರಿಂದ 'ಸುಸ್ಥಿತಿಯಲ್ಲದವರು' ಎಂದು ಕರೆಯಲ್ಪಟ್ಟಿದ್ದೀರಿ. **12** ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರಬಹುದನ್ನು ಜ್ಞಾಪಕಮಾಡಿಕೊಳ್ಳಿರಿ. **13** ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ. **14** ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕಡೆಹಿಡಿದಿದ್ದಾನೆ. **15** ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ. **16** ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲಿವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. **17** ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾಧಿದನು. **18** ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. **19** ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. **20** ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲಗಲ್ಲ. **21** ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. **22** ಆತನಲ್ಲಿ ನೀವೂ ಸಹ ಪವಿತ್ರಾತ್ಮನ

ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

3 ಹೀಗಿರುವುದರಿಂದ ಪೌಲನಿಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. 2 ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3 ಆತನು ಮರ್ಮವನ್ನು ಪ್ರಕಟಹೊಂದಿ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. 4 ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲಾಗಾರೂ ಆಗಿದ್ದಾರೆಂಬುದೇ. 7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9 ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಅದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪವಾದ ನನಗೆ ಕೊಡಲ್ಪಟ್ಟಿತು. (aiōn g165) 10 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. (aiōn g165) 12 ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 13 ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. 14 ಹೀಗಿರಲಾಗಿ ಯಾವ ತಂದೆಯಿಂದ ಭೂಸರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೋಣಕಾಲೂರಿಕೊಂಡು, 16 ನೀವು ದೇವರಾತ್ಮನ ಮೂಲಕ ಅಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿವಾಸಮಾಡುವಂತೆಯೂ, ಆತನು ತನ್ನ ಮಹಿಮಾಶಯದ ಪ್ರಕಾರ ಅನುಗ್ರಹಿಸಲಿ. 18 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21 ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. (aiōn g165)

4 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಬಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದಂಟುಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4 ನೀವು ಕರೆಯಲ್ಪಟ್ಟಿರೂ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ,

ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, 5 ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. 7 ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” 9 “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10 ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟುಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ ಕ್ರಿಸ್ತನ ದೇಹವೆಂಬ ಸಭೆಯ ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. 14 ಆದ್ದರಿಂದ ನಾವು ಇನ್ನು ಮೇಲೆ ಕೊಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತಿಶ್ವ ಓಲಾಡುವವರ ಹಾಗಿರದೇ, 15 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಬೇಕೋ. 16 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟ ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. 17 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನೆಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. 18 ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಲೂ ಜೀವಕ್ಕೆ ದೂರವಾಗಿದ್ದಾರೆ. 19 ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುಕಟ್ಟಿ ಬಪ್ತಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. 20 ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. 21 ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲ. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ಥಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23 ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ಥಭಾವವನ್ನು ಧರಿಸಿಕೊಳ್ಳಿರಿ. 24 ಆ ಸ್ಥಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನಿತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ. 25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿವೇವಲ್ಲ. 26 “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. 27 ಸೈತಾನನಿಗೆ ಅವಕಾಶಕೊಡಬೇಡಿರಿ. 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ

ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು. 30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

5 ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3 ಜಾರತ್ರಿ ಮತ್ತು ಯಾವ ವಿಧವಾದ ಅಶುದ್ಧತೆ ಅಥವಾ ದ್ರವ್ಯಾಶ್ರಿ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4 ಹೊಲಸು ಮಾತು, ಹುಚ್ಚು ಮಾತು, ಕುಚೋದ್ರ ಇವು ಬೇಡ. ಇವು ಆಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನು ಮತ್ತು ದೇವರ ರಾಜ್ಯದಲ್ಲಿ ಬಾಡುತ್ತ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 6 ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. 7 ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. 8 ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದಿರಿ. ಬೆಳಕಿನವರಂತೆ ನಡೆದುಕೊಳ್ಳಿರಿ. 9 ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 10 ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. 11 ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 12 ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿ. 13 ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. 14 ಆದ್ದರಿಂದ, “ನಿನ್ನೆ ಮಾಡುವವನೇ, ಎಚ್ಚರವಾಗು! ಸತ್ಯವನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯಿರುವಲ್ಲಾ. 15 ಅದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. 16 ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. 17 ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು, 19 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. 20 ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. 21 ಕ್ರಿಸ್ತನಿಗೆ ಭಯಪಡುವವರಾಗಿದ್ದು ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. 22 ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23 ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27 ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ

ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28 ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30 ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31 “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮಹಿಮೆಯ ಬಹು ಗಂಭೀರವಾದದ್ದು. 33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

6 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. 2 ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, 3 ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.” 4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಬಿಡಿರಿ. 5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ. 6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. 7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. 8 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. 9 ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. 10 ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12 ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ, ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (ai09 g165) 13 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೈವದವರಿಗೆ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 15 ಸುಮಾರಾದ ಸಮಾರ್ತಿಯನ್ನು ಪ್ರಕುರಪಡಿಸುವುದಕ್ಕೆ ಸಿದ್ಧ ಮನಸ್ಸಿನ ಕೆರಗಳನ್ನು ಮೆಚ್ಚಿಕೊಂಡು ನಿಲ್ಲಿರಿ. 16 ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ

ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. 18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೊಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. 19 ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. 20 ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ದೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. 21 ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. 22 ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. 23 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೊಲ್ಲರಿಗೆ ಉಂಟಾಗಲಿ. 24 ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೊಲ್ಲರ ಮೇಲೆ ದೇವರ ಕೃಪೆಯು ಇರಲಿ.

ಫಿಲಿಪ್ಪಿ

1 ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ, 2 ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. 3 ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗಲೂ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 5 ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6 ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡೆಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸೆಯುಂಟು. 7 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯೂ ನಿವೇಶಿಸಿ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲಾಗರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. 8 ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. 9 ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10 ಹೀಗೆ ಉತ್ತಮ ಕಾರ್ಯಗಳೂ ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಘಟರಾಗಿಯೂ, 11 ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. 12 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13 ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸೆಯುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. 16 ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ. 17 ಆ ಬೇರೆ ತರದವರಾದರೂ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ. 18 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಸಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19 ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. 20 ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆಯುಂಟು. 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. 22 ಶರೀರದಲ್ಲಿಯೇ

ಬದುಕಬೇಕಾದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ. 24 ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. 25 ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದಿಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. 26 ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. 27 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿಯೂ ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಏಕಮತದಿಂದ ಹೋರಾಡುವವರಾಗಿದ್ದೀರೆಂದು ನಾನು ನಿಳಿದುಕೊಳ್ಳುವೆನು. 28 ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ನೂಜನೆಯಾಗಿದೆ. 29 ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ. 30 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು. 2 ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, 2 ನಿವೇಶಿಸಿ ಒಂದೇ ಮನಸ್ಸುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯುಳ್ಳವರಾಗಿದ್ದರೂ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. 3 ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. 4 ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. 5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6 ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7 ತನ್ನನ್ನು ಬಿಡು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8 ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10 ಆದ್ದರಿಂದ ಸ್ತರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲಾರಿ ಆಡಬಿಡು. 11 ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು. 12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. 13 ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. 14 ಗೋಣಗುಟ್ಟದೆಯೂ, ವಿವಾದಗಳಲ್ಲಿಯೂ ಎಲ್ಲವನ್ನು ಮಾಡಿರಿ. 15 ಹೀಗೆ ನೀವು ನಿರೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರವೃದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. 16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ

ನಾನು ಸುಮಾರ್ತಗಾಗಿ ಓಡಿ ಓಟವು ವೃಥಾವಲ್ಲ, ನಾನು ಪ್ರಯಾಸಪಟ್ಟದ್ದು ವೃಥಾವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. 17 ನಿಮ್ಮ ನಂಬಿಕೆಯಿಂದ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾಪದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರಿಂದಿಗೂ ಸಂತೋಷ ಪಡುತ್ತೇನೆ. 18 ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ. 19 ಆದರೆ ನಾನು ತಿಮೋಥೆಯನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. 20 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. 22 ಆದರೆ ತಿಮೋಥೆಯು ಯೋಗ್ಯತೆಯನ್ನು ನೀವು ತಿಳಿಯಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುಮಾರ್ತಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತು. 23 ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. 24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. 25 ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. 26 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. 27 ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. 28 ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. 29 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮ್ಮ ಸಾಯುವ ಸ್ಥಿತಿಯಲ್ಲಿದ್ದುದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

3 ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು. 2 ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ. 3 ನಿಜವಾದ ಸುನ್ನತಿಯೆಂಬುದು ಯಾರಿಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸೆಯಿಲ್ಲದವರೂ ಆಗಿರುವ ನಾವುಗಳೇ. 4 ನಾನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸೆವಿಡುವುದಕ್ಕೂ ಅಸ್ತವಿವಿ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸೆವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. 5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು, 6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿದೋಷಿ. 7 ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. 8 ಇಷ್ಟೇ ಅಲ್ಲದೆ, ನನ್ನ ಕರ್ತನಾದ

ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನೂ ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ. 9 ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ. 10 ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲಾಗರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ. 11 ಹೀಗಾದರೆ ಸತ್ಯವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಬಂದಿತು. 12 ಇಷ್ಟರೊಳಗೆ ನಾನಿದ್ದೆಲ್ಲವನ್ನೂ ಪಡೆಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ. 13 ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗಿದವನಾಗಿ, 14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ. 15 ನಮ್ಮಲ್ಲಿ ಪ್ರವೇಶರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು. 16 ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ. 17 ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ. 18 ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. 19 ನಾಶನವೇ ಅವರ ಅಂತ್ಯವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು. 20 ನಾವಾದರೂ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನ ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. 21 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯೆಲ್ಲ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

4 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ. 2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿ ಎಂದು ಯುವೊದ್ದಳನ್ನೂ ಹಾಗೂ ಸಂತುಕಿಯನ್ನೂ ಬೇಡಿಕೊಳ್ಳುತ್ತೇನೆ. 3 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮನ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುಮಾರ್ತಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ. 4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. 5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನ ಹತ್ತಿರವಾಗಿದ್ದಾನೆ. 6 ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಭಾಷನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. 7 ಆಗ ಎಲ್ಲಾ ಗುಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ

ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. 8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. 9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. 10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ. 11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ. ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. 12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. 13 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. 14 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. 15 ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲೀರಿ. 16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲ. 17 ನಾನು ನಿಮ್ಮಿಂದ ದಾನವನ್ನು ಆಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗಿರುವ ಫಲವನ್ನೇ ಆಪೇಕ್ಷಿಸುತ್ತೇನೆ. 18 ಬೇಕಾದದ್ದಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೋದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟು ಯಜ್ಞವೇ. 19 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು. 20 ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಿಲಿ. ಆಮೆನ್. (aiōn g165)

21 ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ. 22 ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. 23 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.

ಕೊಲೊ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಿಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನೂ, 2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಿಲಿ. 3 ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. 4 ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗೂ ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. 5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯು ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. 6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ. 7 ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರಸಿಂದ ನೀವು ಕಲಿತುಕೊಂಡಿದ್ದೀರಿ. 8 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. 9 ಹೀಗಿರುವುದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮಿಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ, 10 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, 11 ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ, 12 ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲನಾಕಾರವಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಅನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. 13 ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. 14 ಈ ಕುಮಾರರಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. 15 ಕ್ರಿಸ್ತನು ಅದ್ಭುತವಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. 16 ಭೂಪರಲೋಕಗಳಲ್ಲಿರುವ ದೃಶ್ಯ ಅದ್ಭುತವಾದವುಗಳೆಲ್ಲವೂ, ಸಿಂಹಾಸನಗಳಾಗಿ, ಪ್ರಭುತ್ವಗಳಾಗಿ, ದೊರೆತನಗಳಾಗಿ, ಅಧಿಕಾರಗಳಾಗಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. 17 ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. 18 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಅಧಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲನೆಯವನಾದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. 19 ಎಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, 20 ಮತ್ತು ಆತನು ತಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. 21 ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದೈವಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. 22 ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ

ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. 23 ಆಕಾಶದ ಕಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ. 24 ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕ್ಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. 25 ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. 26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aion gl65) 27 ಈ ಮರ್ಮದ ಮಹಿಮಾಶಿತಿಯು ಎಷ್ಟೆಂಬುದನ್ನು ಅನ್ವಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಅಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. 28 ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೇಶಿಸುವಾಗ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. 29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

2 ನಿಮಗಾಗಿಯೂ, ಅವೈದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, 2 ಅವರ ಹೃದಯಗಳು ಉತ್ಪೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. 3 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ. 4 ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ. 5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ. 6 ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ. 7 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟ ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚಿಬಾಣಿ ಸ್ತೋತ್ರ ಸಲ್ಲಿಸುವವರಾಗಿರಿ. 8 ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ. 9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, 10 ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿಯುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. 11 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಪ್ರಭಾವವನ್ನು ತೆಗೆದುಹಾಕುವುದೇ. 12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎದ್ದಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ. 13 ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 14 ನಮ್ಮ ಮೇಲೆ ದೋಷಾರೋಪಣೆ

ಮಾಡಿದಂಥ ಅಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಿಡಿದು ಇಲ್ಲದಂತಾಗಿ ಮಾಡಿದನು. 15 ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು. 16 ಹೀಗಿರುವುದರಿಂದ, ಅನ್ಯಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬುವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. 17 ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. 18 ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ. 19 ಇಂಥವನು ಕ್ರಿಸ್ತನಿಂದ ತಲೆಯೊಂದಿಗೆ ಸಂಬಂಧ ಪಡೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ. 20 ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರೆಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, 21 “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. 23 ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

3 ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2 ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. 3 ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. 4 ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷನಾಗುವಿರಿ. 5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಚಾರತ್ಯ, ಅಶುದ್ಧತೆ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. 6 ಇವುಗಳ ನಿಮಿತ್ತ ಅವಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. 7 ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. 8 ಆದರೆ ಈಗಲಾದರೋ ಕ್ರೋಧ, ಕೋಪ, ಮತ್ತರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. 9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. 10 ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ. 11 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಅದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ. 12 ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತೆ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾಗದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ

ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14 ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. 15 ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮಿಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. 17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದಿಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಅತನ ಮೂಲಕ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. 18 ಸೇಯರೆ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 19 ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ. 20 ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆಯುಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21 ತಂದೆಗಳೇ, ನಿಮ್ಮ ಮಕ್ಕಳನ್ನು ಕಠಿಣ ಅವರನ್ನು ಮನಗುಂದಿಸಬೇಡಿರಿ. 22 ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ. 23 ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. 24 ಕರ್ತನಿಂದ ಬಾಧ್ಯತೆಯೆಂಬ ಪ್ರತಿಜ್ಞೆವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ. 25 ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪ್ರಕಟವಿರುವುದಿಲ್ಲ.

4 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ. 2 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 3 ಕ್ರಿಸ್ತನ ಮರ್ಮವನ್ನು ಅಂದರೆ ಸುವಾರ್ತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುವಾರ್ತೆಯು ನಿಮಿತ್ತವೇ ನಾನು ಸೆರೆಯಲ್ಲಿದ್ದೇನೆಲ್ಲಾ. 4 ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. 5 ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. 6 ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. 7 ಪ್ರಿಯ ಸಹೋದರನರೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. 8 ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, 9 ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಒಸೇರಿಸುವ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. 10 ನನ್ನ ಜೊತೆ ಸೆರೆಯವನಾದ ಅರಿಸ್ತಾಕನೂ ಮತ್ತು ಬಾಸಬನ ಸೋದರಸಂಬಂಧಿಯಾಗಿರುವ ಮಾಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. 11 ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ

ಉಂಟಾಯಿತು. 12 ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. 13 ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. 14 ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. 15 ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. 16 ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. 17 ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ. 18 ಇದು ಪೌಲನಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

1 ಥೆಸ

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. **2** ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನಿಂಬಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. **4** ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. **5** ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲೀರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ. **6** ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದಂಟಾದ ಅನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. **7** ಹೀಗೆ ಮಕದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ. **8** ಕರ್ತನ ವಾಕ್ಯವು ನಿಮ್ಮಿಂದಲೇ ಮಕದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. **9** ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ **10** ಮತ್ತು ಆತನ ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

2 ಸಹೋದರರೇ, ನಾವು ವ್ಯಥೆಗಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ, **2** ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ದೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲೀರಿ. **3** ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ. **4** ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. **5** ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ವತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುದಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ. **6** ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. **7** ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗಿ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. **8** ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು. **9** ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ

ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ. **10** ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ. **11** ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, **12** ದೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲಾಗರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದವೆಂಬುದು ನಿಮಗೇ ತಿಳಿದಿದೆ. **13** ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ. **14** ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದೀರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. **15** ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. **16** ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ. **17** ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಆಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು. **18** ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ಪ್ರಯತ್ನ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು. **19** ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ. **20** ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.

3 ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ, **2** ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯು ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರರೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. **3** ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟಿರುವೆಂದು ನೀವೇ ಬಲ್ಲಿದ್ದೆ. **4** ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. **5** ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. **6** ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರಿಂಬುದನ್ನು ತಿಳಿಸಿದ್ದಾನೆ. **7** ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. **8** ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. **9** ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ

ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10 ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನಿಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವಾಗಿದ್ದೇವೆ. 11 ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12 ನಿಮ್ಮಲ್ಲಿ ನಮ್ಮ ಪ್ರೀತಿಯ ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಅರ್ಪಿಸಿದನಿ. 13 ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

4 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. 2 ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. 3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. 4 ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. 6 ಈ ವಿಷಯದಲ್ಲಿ ಯಾರೂ ತನ್ನ ಸಹೋದರರನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಬಂದಿರುವಾಗ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಪಕ್ಷರ ಮಾಡುವವನಾಗಿದ್ದಾನೆ. 7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು. 8 ಹೀಗಿರುವ ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ. 9 ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. 10 ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಅದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ. 11 ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮನಿದ್ದು ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ. 12 ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ. 13 ಸಹೋದರರೇ, ನಿಧ್ರಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14 ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿಯೂ ನಿಧ್ರಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನೆಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದಲೂಳಿರುವ ನಾವು ಮರಣ ಹೊಂದಿದವರಿಗಂತೆ ಮುಂದಾಗುವುದಿಲ್ಲ. 16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೊಡನೆ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆ ಮೇಲೆ ಜೀವದಿಂದಲೂಳಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಣೆನ್ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ

ಜೊತೆಯಲ್ಲಿರುವೆವು. 18 ಅದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.

5 ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನು ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. 2 ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲ. 3 “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. 5 ನಿವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6 ಅದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. 7 ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. 8 ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. 9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. 10 ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು. 11 ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ. 12 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, 13 ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ. 14 ಸಹೋದರರೇ, ಮೈಗಳಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. 15 ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ. 16 ಯಾವಾಗಲೂ ಸಂತೋಷಿಸಿರಿ, 17 ಎಡೆಬಿಡದೆ ಪ್ರಾರ್ಥನೆಮಾಡಿರಿ, 18 ಎಲ್ಲದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ. 19 ಪವಿತ್ರಾತ್ಮನನ್ನು ನಂದಿಸಬೇಡಿ, 20 ಪ್ರವಾದನೆಗಳನ್ನು ಹಿನ್ನೆಸಬೇಡಿರಿ. 21 ಆದರೆ ಎಲ್ಲವನ್ನೂ ಇರಿಸಿಕೊಂಡು ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. 22 ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ. 23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಅತ್ಮ ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ. 24 ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು. 25 ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ. 26 ಪವಿತ್ರವಾದ ಮುಖೈಟ್ಟು ಸಹೋದರರಲ್ಲರನ್ನೂ ವಂದಿಸಿರಿ. 27 ಈ ಪತ್ರಿಕೆಯನ್ನು ಸಹೋದರರಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ. 28 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

2 ಥೆಸ

1 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, 2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. 3 ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. 4 ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೊಲಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮ್ಮ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. 5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. 7 ಯೇಸು ಕರ್ತನು ತನ್ನ ಶತ್ರುಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. 8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. 9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. (aiōnios g166) 10 ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. 11 ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ವಿಯೆಗಳಾಗಿರುವ ನಿಮ್ಮ ಸಕಲ ಆಸೆಗಳನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ. 12 ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

2 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, 2 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. 3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯು ಬ್ರಹ್ಮತೆಯಂತಾಗಿ ನಾಶದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. 4 ಯಾವುದು ದೇವರನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ. 5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಛಾಪಕವಿಲ್ಲವೋ? 6 ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. 7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. 8 ಆಗ ಅಧರ್ಮಸ್ವರೂಪನು

ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. 9 ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, 10 ದುನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. 11 ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. 12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು. 13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯುಳ್ಳವರಾಗಿ, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಅದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ. 14 ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು. 15 ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ. 16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನೀರಿಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತ್ಪ್ರಸಿ, (aiōnios g166) 17 ಸಕಲ ಸತ್ಕಾರ್ಯದಲ್ಲಿಯೂ, ಸದ್ವತ್ಯದಲ್ಲಿಯೂ ದೃಢಪಡಿಸಲಿ.

3 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಕೊಂಡಿರಲಿ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, 2 ದೇವರು ನಮ್ಮನ್ನು ಮೂರ್ಖರಾದ ದುಷ್ಕಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲ. 3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು. 4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸೆಯುಂಟು. 5 ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ. 6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. 7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲೀರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. 8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು. 9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. 10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. 11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರಂತೆ ನುಡಿಯುತ್ತಾ ಸೇಳಿದ್ದೇವೆ. 12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. 13 ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. 14 ಈ ಪ್ರತಿಕ್ರಿಯೆ ಮೂಲಕವಾಗಿ ಹೇಳಿರುವ ನಮ್ಮ

ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. 15 ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ. 16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. 17 ಪೌಲನೊಬ್ಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. 18 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.

1 ತಿಮೊ

1 ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತಿಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತಿಯೇಸುವಿನ ಅಪೊಸ್ತಲನಾದ ಪೌಲನು 2 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಿಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಿಲಿ. 3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸರಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, 4 ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಅಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದ್ದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ. 5 ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬುವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ. 6 ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. 7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದಂದು ತಿಳಿಯದವರಾಗಿದ್ದಾರೆ. 8 ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. 9 ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಆಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, 10 ಜಾರರು, ಸಲಿಂಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ವಭೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. 11 ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುಮಾರ್ತೆಗೆ ಅನುಸಾರವಾಗಿದೆ. ಈ ಸುಮಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. 12 ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಕಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14 ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಿಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. 15 ಕ್ರಿಸ್ತಿಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಗೋಚರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 16 ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಪಾಠಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತಿಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಪಾಠಿಯನ್ನು ತೋರ್ಪಡಿಸಿದನು. (aiOnios g166) 17 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiOn g165) 18 ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ದೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಅಜ್ಞಾಪಿಸುತ್ತಿದ್ದೇನೆ. 19 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ

ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ. 20 ಕುಮನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟನು.

2 ಎಲ್ಲಾ ರಕ್ಷಿತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. 2 ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3 ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ. 4 ಎಲ್ಲಾ ಜನರು ರಕ್ಷಣೆಯನ್ನು ಹೊಂದಿ ಸತ್ತದ್ದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ. 5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತಿಯೇಸುವೇ. 6 ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ. 7 ಆ ಸಾಕ್ಷಿಯನ್ನು ಪ್ರಸಿದ್ಧಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾದದೇ ಸತ್ಯವನ್ನೇ ಹೇಳುತ್ತೇನೆ. 8 ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೊಪವೂ ವಾಗ್ಧಾವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೇತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ. 9 ಹಾಗೆಯೇ ಸ್ತ್ರೀಯರು ಮಾನಸ್ಯೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತು 10 ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತಿಯರನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ವಿಯಗಳಿಂದಲೇ ಅಲಂಕರಿಸಿಕೊಳ್ಳಬೇಕು. 11 ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. 12 ಉಪದೇಶಮಾಡುವುದಕ್ಕಾಗಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು. 13 ಮೊದಲು ಸೃಷ್ಟಿಸಲ್ಪಟ್ಟವನು ಆದಾಮನಲ್ಲವೇ, ಆಮೇಲೆ ಹವ್ವಳು. 14 ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು. 15 ಆದರೂ ಸ್ತ್ರೀಯರು ಸ್ವಸ್ವಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.

3 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ. 2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿಣ್ಣೆಯಿರಬೇಕು, ಮಾನಸ್ತನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು. 3 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. 4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು. 5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು? 6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು. 7 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. 8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ, 9 ನಂಬಿಕೆಯಿಂದ ಪ್ರಕಟವಾಗಿರುವ ಸತ್ಕಾರ್ಯವನ್ನು ಶುದ್ಧ

ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. 10 ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ. 11 ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಕೊಳ್ಳುವವರಾಗಿರದೆ, ಸ್ವಸ್ತಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಕಸ್ತರಾಗಿಯೂ ಇರಬೇಕು. 12 ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು. 13 ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಿಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುದೈಯ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. 14 ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಪ್ರದಾನವಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. 16 ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

4 ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡುಗಿಗಳೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. 2 ಕಪಟದಿಂದ ಸುಳ್ಳಾದುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, 3 ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. 4 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. 5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲ. 6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರು. 7 ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ. 8 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. 9 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. 10 ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. 11 ಈ ಸಂಗತಿಗಳನ್ನು ನೀನು ಅಜ್ಞಾಪಿಸಬೇಕು ಮತ್ತು ಬೋಧಿಸಬೇಕು. 12 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಅಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. 13 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. 14 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲ. 15 ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು.

ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. 16 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

5 ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಜ್ಞತಮೃಂದಿರೆಂದೂ, 2 ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. 3 ದಿಕ್ವಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆಯಾಗಿಗಳಿಗೆ ಪ್ರತ್ಯಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 5 ದಿಕ್ವಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. 6 ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ. 7 ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಅಜ್ಞಾಪಿಸು. 8 ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ. 9 ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ, 10 ಸತ್ವಿಯಿಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ. 11 ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟರು. 12 ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. 13 ಇದಲ್ಲದೆ ಅವರು ಮನುಷ್ಯಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಅಡಬಾರದ ಮಾತುಗಳನ್ನಾಡುತ್ತಾರೆ. 14 ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋರುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಅಸ್ಪದಕೊಡದೆ ಇರುವರು. 15 ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. 16 ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ವಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. 17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. 18 "ಕಣತುಳಿಯುವ ಎತ್ತಿನ ಬಾಯಿ ಶಾಸ್ತ್ರದಲ್ಲಿ ಹೇಳಿದೆಯಲ್ಲ. 19 ಸಭೆಯ ಹಿರಿಯರ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. 20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. 21 ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ

ಖಂಡಿತವಾಗಿ ಹೇಳುತ್ತೇನೆ. 22 ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿನೀನು ಪಾಲಾಗರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ. 23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತೆ ನಿನಗೆ ಅಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ. 24 ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. 25 ಹಾಗೆಯೇ ಕೆಲವು ಸತ್ವಿಯುಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ವಿಯುಗಳು ಬೆಳಕಿಗೆ ಬಾರದಿದ್ದರೂ ಮರೆಯಾಗಿರಲಾರವು.

6 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ. 2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. 3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, 4 ಅವನು ಅಹಂಭಾವಿಯೂ ಆಜ್ಞಾನಿಯೂ ಆಗಿದ್ದು, ನಿಂದನೆ ವಾಗ್ದಾಡಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. 5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ. 6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7 ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. 8 ನಮಗೆ ಅನ್ನ ವಸ್ತುಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. 9 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. 10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. 11 ಎಲ್ಲೆ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 12 ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿರುವಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. (aiōnios g166) 13 ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ, 14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು. 15 ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, 16 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. (aiōnios g166) 17 ಇಹಲೋಕ ವಿಷಯದಲ್ಲಿ

ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. (aiōn g165) 18 ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರತೀಲರೂ, ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೆ ಆಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು. 20 ಎಲ್ಲೆ, ತಿಮೋಥೆಯೇನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ. 21 ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.

2 ತಿಮೊ

1 ಕ್ರಿಸ್ತೆಯೇಸುವಿನಲ್ಲಿರುವ ಜೀವ ವಾಗ್ಧಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತೆಯೇಸುವಿನ ಅಪೊಸ್ತಲನಾದ ಪೌಲನು, 2 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತೆಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. 3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ. 4 ನಾನು ನಿನ್ನ ಕಣ್ಣಿರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ. 5 ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯುಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. 6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟರೆ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ಞಿಸಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ. 7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ. 8 ಅದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಅತನ ಸರಿಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. 9 ಅತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲೂ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಅತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, (aiōnios g166) 10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. 11 ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. 12 ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವವಾತನನ್ನು ಬಲ್ಲೆನು. ಅತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಅತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. 13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಭೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 14 ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೊ. 15 ಆಸ್ಥನೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟಿರಬಹುದು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೋನಿನೂ ಸೇರಿದ್ದಾರೆ. 16 ಒನ್ನೆಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವೆಚ್ಚು ನನ್ನನ್ನು ಉಪಚರಿಸಿದನು. ನನ್ನ ಬೇಡಿಕೆಗಳಿಗೆ ನಾಚಿಕೆಪಡದೆ, 17 ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. 18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.

2 ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು. 2 ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 3 ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. 4 ಯುದ್ಧಕ್ಕೆ ಹೋಗುವ ಸೈನಿಕನು

ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. 5 ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ. 6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. 7 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8 ಸತ್ಯವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೊ, ಇದೇ ನಾನು ಸಾರುವ ಸುವಾರ್ತೆ. 9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. 10 ಆದಕಾರಣ ದೇವರು ಅರಿಸಿಕೊಂಡವರ ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

(aiōnios g166) 11 ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಅತನೊಡನೆ ಸತ್ತಿದ್ದರೆ ಅತನೊಡನೆ ಜೀವಿಸುವೆವು, 12 ಸಹಿಸಿಕೊಳ್ಳುವವರಾಗಿದ್ದರೆ ಅತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಅತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. 13 ನಾವು ಅಪನಂಬಿಗಸ್ತರಾಗಿದ್ದರೂ ಅತನು ನಂಬಿಗಸ್ತನಾಗಿಯೇ ಇರುವನು. ಅತನು ತನ್ನ ಸ್ಥಾನವನ್ನು ನಿರಾಕರಿಸಲು ಆಗುವುದಿಲ್ಲ.” 14 ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ಧಾನಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು. 15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. 16 ಪ್ರಾಪಂಚಿಕವಾದ ವೃಥಾ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚಿಲ್ಲಾಗಿ ಭಕ್ತಿಹೀನರಾಗುವರು. 17 ಅವರ ಮಾತು ಹುಣ್ಣಿವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೇನಾಯನೂ ಪೀಲೆತನೂ ಇದ್ದಾರೆ. 18 ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ. 19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರಿಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. 20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. 21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ವಿಯಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. 22 ನೀನು ಯಾವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 23 ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. 24 ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನೂ, ತಾಳ್ಮೆಯುಳ್ಳವನೂ 25 ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟನು. 26 ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

3 ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿಯಕೋ. 2 ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಹೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, 3 ಕೊಡುವವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, 4 ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, 5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು. 6 ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ. 7 ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು. 8 ಯನ್ನು ಯಂವು ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಠೆಯೋಜಕರೂ ಆಗಿದ್ದಾರೆ. 9 ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂವುರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು. 10 ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ 11 ಅಂತಿಯೋಕ್ಕು ಇಹೋನ್ಮ ಲುಪ್ತ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು. 12 ಕ್ರಿಸ್ತ ಯೇಸುವಿನಲ್ಲಿ ಸದೃಶರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. 13 ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕಟ್ಟಿತನಕ್ಕೆ ಹೋಗುವರು. 14 ನೀನಾದರೋ ಕಲಿತ ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಅಲೋಚಿಸು. 15 ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. 16 ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ, ತಿದ್ದುಪಡಿಸಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. 17 ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

4 ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ಯವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನೆಂದರೆ, 2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. 3 ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಲಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. 4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. 5 ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ಪಷ್ಟಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. 6 ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. 7 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು

ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. 9 ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, 10 ಯಾಕೆಂದರೆ ದೇವನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಭಸ್ಮಲೋನಿಕಕ್ಕೆ ಹೋದನು. ಕ್ರಿಸ್ತನು ಗಲಾತ್ಯಕ್ಕೂ ತೀತನು ದಲ್ಲಾತ್ಯಕ್ಕೂ ಹೋದರು. (aiōn g165) 11 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ. 12 ತುಖಿಕನನ್ನು ಅಫೆಸಕ್ಕೆ ಕಳುಹಿಸಿದನು. ತೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ವಿಷಯದಲ್ಲಿ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. 15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. 16 ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. 17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯ ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. 18 ಪ್ರತಿಯೊಂದು ದುಷ್ಟತ್ವದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ, ಆಮೆನ್. (aiōn g165) 19 ಪ್ರೀತಿಲ್ಲಗಳಿಗೂ, ಅಕ್ಕಿಲ್ಲನಿಗೂ, ಒನೆಸಿಪೊರನ ಮನೆಯವರಿಗೂ ವಂದನೆಹೇಳು. 20 ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಆಸ್ಪಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. 21 ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕೌದ್ನೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. 22 ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿನ್ನೊಂದಿಗಿರು.

ತೀತ

1 ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುಡುಗನಾದ ನಂಬಿಕೆಯಲ್ಲಿ ನಿಜಜಮಾರನಾಗಿರುವ ತೀತನಿಗೆ ಬರೆಯುವ ಪತ್ರ. **2** ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. (aiōnios g166) **3** ಸುಳ್ಳಾದ ದೇವರು, ಅನಾದಿಕಾಲದಲ್ಲೇಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು ತಾನು ಅರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. **4** ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. **5** ಕ್ರೇತ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. **6** ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅಧರ್ಮಿಯತೆಯ ಆರೋಪವಿಲ್ಲದವರು ಆಗಿರಬೇಕು. **7** ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ನೇಹಿಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, **8** ಅತಿಶಿಸ್ತಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯೂ, ನೀತಿವಂತನೂ, ದೈವಭಕ್ತನು, ಜಿತ್ಯೋದ್ರಿಯನೂ ಆಗಿದ್ದು, **9** ತಾನು ಸ್ವಸ್ವಭಾವದಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು ದೃಢವಾಗಿ ಅವಲಂಬಿಸಿದವನಾಗಿರಬೇಕು. **10** ಅನೇಕರು, ಪ್ರಮುಖವಾಗಿ ಸುನ್ನಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. **11** ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾಲ್ಲದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. **12** “ಕ್ರೇತ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. **13** ಈ ಸಾಕ್ಷಿಯು ನಿಜವೇ ಆಗಿದೆ; ಅದಕಾರಣ ಅವರು ಯೆಹೂದ್ಯರ ಕಟ್ಟಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, **14** ನಂಬಿಕೆಯಲ್ಲಿ ಸ್ವಸ್ವಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. **15** ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. **16** ಅವರು ತಾವು ದೇವರನ್ನು ಅರಿತವರಾದ ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಯಾರ್ಥವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತಪಡಿಸುತ್ತಾರೆ.

2 ನೀನಾದರೋ ಸ್ವಸ್ವ ಭೋಧನೆಗೆ ಅನುಗುಣವಾಗಿ ಉಪದೇಶಮಾಡು. **2** ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತ್ಯೋದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ವರು ಆಗಿರಬೇಕೆಂದು ಬೋಧಿಸು. **3** ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಕೊಳ್ಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತಿಯಾಗಿ ಯೋಗ್ಯವಾದ ನಡತೆಯುಳ್ಳವರೂ, ಸದ್ಭೋಧನೆಯಿರುವ ಆಗಿರಬೇಕು. **4** ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ

ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದ ಸ್ತ್ರೀಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶೀಲರೂ, ಪತಿವ್ರತೆಯರೂ **5** ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. **6** ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ವ ಚಿತ್ತರಾಗಿರಬೇಕೆಂದು ಎಚ್ಚರಿಸು. **7** ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಅಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; **8** ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಅಸ್ಪದವಿಲ್ಲದೆ ನಾಚಿಕೊಳ್ಳುವರು. **9** ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, **10** ಯಾವುದನ್ನೂ ಕದ್ದುಕೊಳ್ಳದೆ ಒಳ್ಳೆಯ ನಂಬಿಗಸ್ಥರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು. **11** ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; **12** ಅದು ಭಕ್ತಿಕೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು (aiōn g165) **13** ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ವಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. **14** ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ವಿಯಗಳಲ್ಲಿ ಅಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. **15** ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

3 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ, **2** ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣ ಸದ್ಭಾವವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು. **3** ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆತಿಬ್ಬುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು. **4** ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ, **5** ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು. **6** ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗಿರುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios g166) **8** ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ವಿಯಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ. **9** ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ದಾನಗಳಿಂದಲೂ ದೂರವಾಗಿರು; ಅವು ನಿಷ್ಕರ್ಯೋಜಕವೂ ವ್ಯರ್ಥವೂ ಆಗಿವೆ. **10** ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆಡೆ ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;

11 ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ. 12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು. 13 ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲೋಸನನ್ನೂ ಜಾಗೃತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು. 14 ನಮ್ಮ ಜನರು ಸತ್ವಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ. 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

ಫಿಲೆ

1 ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ, 2 ಮತ್ತು ಸಹೋದರಿಯಾದ ಅಪ್ಪಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ: 3 ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ. 4 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ, 5 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ. 6 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ನೋದ್ವೇಷಿಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ. 7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು. 8 ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ. 9 ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ 10 ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. 11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. 12 ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ. 13 ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿದ್ದಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದನು. 14 ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ. 15 ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios g166) 16 ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ? 17 ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. 18 ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು. 19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ? 20 ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು. 21 ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ. 22 ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು. 23 ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ. 24 ನನ್ನ

ಜೊತೆಗಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ. 25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಅಮೆನ್.

ಇಬ್ಬಿ

1 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರಮಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. **2** ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ತನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn g165) **3** ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತೀಕವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. **4** ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು, ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. **5** ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” **6** ಇದಲ್ಲದೆ ದೇವರು ತನ್ನ ಚೊಚ್ಚಲ ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. **7** ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗೌರವಿಸುತ್ತಾನೆ, ತನ್ನ ಸೇವಕರನ್ನು ಅನ್ನಿಜ್ಞಾಲಯವನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. **8** ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿಂಡವೇ ನಿನ್ನ ರಾಜದಂಡವಾಗಿದೆ. (aiōn g165) **9** ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. **10** “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, **11** ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತುವಂತೆ ಹಳೆಯದಾಗುವವು. **12** ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತುವಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. **13** ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? **14** ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕುಹುಕಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

2 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. **2** ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. **3** ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು. **4** ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಪಡಿಸಿದನು. **5** ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ. **6** “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? **7** ನೀನು ಮನುಷ್ಯನನ್ನು

ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದೀಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. **8** ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಾತ್ಮದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ. **9** ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ. **10** ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. **11** ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವವನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. **12** “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, **13** “ನಾನು ಆತನಲ್ಲಿ ಭರವಸೆವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. **14** ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆತನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, **15** ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. **16** ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. **17** ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. **18** ತಾನೇ ಶೋಧಿಸಲ್ಪಟ್ಟ ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.

3 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. **2** ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವವನಿಗೆ ನಂಬಿಗಸ್ತನಾಗಿದ್ದಾನೆ. **3** ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ. **4** ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಅದರ ಸಮಸ್ತವನ್ನು ಕಟ್ಟಿದಾತನು ದೇವರೇ. **5** ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೆ. **6** ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ. **7** ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, **8** ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಲಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. **9** ನಿಮ್ಮ ಹಿರಿಯರು ಮೊಂಡುತನದಿಂದ

ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. 10 ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, 'ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ' ಎಂದು ನಾನು ಹೇಳಿದೆ. 11 ಹೀಗಿರಲು 'ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದನು.' 12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತೃಪ್ತಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, 'ಇಂದು' ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. 14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರಾಗುತ್ತೇವೆ. 15 "ನೀವು ಈ ಹೊತ್ತು ದೇವರ ಸ್ತರವನ್ನು ಕೇಳುವುದಾದರೆ, ಪೂರ್ವಿಕರು ಮೊಂದುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ." 16 ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಏಗ್ಗಪ್ಪದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ? 17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. 18 ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ? 19 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

4 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. 2 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3 ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ "ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದನು" ಎಂದು ಹೇಳಿದೆಯಲ್ಲ. 4 ಎಲ್ಲಿಯೂ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, "ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು" ಬರೆದಿದೆ. 5 "ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು" ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. 6 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೇಹೋದರು. 7 ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ 'ಈ ಹೊತ್ತೇ' ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, "ನೀವು ಈ ಹೊತ್ತು ದೇವರ ಸ್ತರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!" ಎಂದು ಹೇಳುತ್ತಾನಷ್ಟೆ. 8 ಯುಹೋಕನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲ. 9 ಅದಕಾರಣ ದೇವರ ಜನರಿಗೆ ಸಬ್ಬಂತೆಂಬ ವಿಶ್ರಾಂತಿಯು ಇನ್ನೂ ಉಂಟು. 10 ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. 11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ. 12 ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು

ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೊರಿಹೋಗುವಂಥದಾಗಿದ್ದು, ಹೃದಯದ ಅಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13 ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಿಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಹಾಕಬೇಕಾಗಿದೆ. 14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಅದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. 16 ಅದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಆತನ ಕೃಪಾಸನದ ಮುಂದೆ ಬರೋಣ.

5 ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಅರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು, ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. 2 ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. 3 ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು. 4 ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಅದರ ಆರೋಹನಂತೆ ನೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5 ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ "ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು" ಎಂದು ದೇವರೇ ಹೇಳಿದನು. 6 ಆತನು ಇನ್ನೊಂದು ಕಡೆಯಲ್ಲಿ, "ನೀನು ಸದಾಕಾಲವೂ ಮೆಲಿಜೆದೇಕನ ತರಹದ ಮಹಾಯಾಜಕನು" ಎಂದು ಹೇಳುತ್ತಾನೆ. (aiṛōn g165) 7 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವವನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾನನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. 8 ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. 9 ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiṛōnios g166) 10 ಅಲ್ಲದೆ ಆತನು ಮೆಲಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು. 11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ. 12 ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಕಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. 13 ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. 14 ಗಟ್ಟಿಯಾದ ಆಹಾರವು ಪ್ರಾಯಸ್ಕರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದದ್ದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

6 ಅದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ಯವೆರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ

ಅಸ್ತಿವಾರವನ್ನೆ ಹಾಕುತೀರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios g166) 3 ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು. 4 ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, 5 ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn g165) 6 ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. 7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಅಶೀರ್ವಾದವನ್ನು ಹೊಂದುತ್ತದೆ. 8 ಆದರೆ ಅದು ಮುಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗೆದು ಸುಡಲ್ಪಡುತ್ತದೆ. 9 ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ. 10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ. 11 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ. 12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕೆಂದು ಕೋರುತ್ತೇನೆ. 13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು, 14 “ಖಂಡಿತವಾಗಿಯೂ ನಾನು ನಿನ್ನನ್ನು ಅಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ. 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು. 16 ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು. 17 ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯತ್ವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು. 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾದವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು. 19 ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಅದಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದಾಗಿದೆ. 20 ಅಲ್ಲಿಗೆ ಯೇಸು ಸದಾಕಾಲವೂ ಮೆಲಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn g165)

7 ಈ ಮೆಲಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಅಶೀರ್ವದಿಸಿದನು. 2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲಿಜೆದೇಕ”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. 3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ

ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. 4 ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ. 5 ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. 6 ಆದರೆ ಮೆಲಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಅಶೀರ್ವದಿಸಿದನು. 7 ಅಶೀರ್ವಾದ ಹೊಂದುವವನಿಗಿಂತ ಅಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. 8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಜಿಂಜಿವಿಯಾಗಿರುವನು. 9 ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. 10 ಹೇಗೆಂದರೆ, ಮೆಲಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ತರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. 11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರಿದ, ಮೆಲಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? 12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ. 13 ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ. 14 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. 15 ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತಲೇ. 17 ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಯಾಗಿರುತ್ತದೆ. (aiōn g165) 18 ಯಾಕೆಂದರೆ ಮೊದಲಿದ್ದ ಅಜ್ಞೆಯು ದುಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು. 19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ, ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. 20 ಇದು ಪ್ರತಿಜ್ಞೆ ರಹಿತವಾದ್ದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. 21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “ನೀನು ಸದಾಕಾಲವೂ ಯಾಜಕನಾಗಿದ್ದೀ” ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. (aiōn g165) 22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು. 23 ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು. 24 ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದು. (aiōn g165) 25 ಅದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಷ್ಣುವನೇ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. 26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ

ಉನ್ನತದಲ್ಲಿರುವವನೂ ಆಗಿರುವನು. 27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕರನ್ನಾಗಿ ನೇಮಕ ಮಾಡಿದೆ. (aiōn g165)

8 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. 4 ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲ. 5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಅಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. 6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ಧಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. 7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯು ಅಗತ್ಯವಿರುತ್ತಿರಲಿಲ್ಲ. 8 ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು” ಎಂದು ಕರ್ತನು ಹೇಳುತ್ತಾನೆ. 9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಏಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನಾರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12 ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ” ಎಂದು ಕರ್ತನು ನುಡಿಯುತ್ತಾನೆ. 13 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

9 ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. 2 ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ

ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತ್ತು. 3 ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತ್ತು. 4 ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಅರೋಪನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. 5 ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ವಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. 6 ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. 7 ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೊಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಯಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದೆ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು. 8 ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. 9 ಇದು ಈಗಿನ ಕಾಲಕ್ಕೆ ಒಂದು ನಿರ್ದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ. 10 ಅವು ಅನ್ಯಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ಥಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು, ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. 11 ಕ್ರಿಸ್ತನಾದರೂ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ, 12 ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios g166) 13 ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ, 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದೆಯೇ? (aiōnios g166) 15 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ಧಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios g166) 16 ಮರಣ ಶಾಸನವು ಇರುವಲ್ಲಿ ಅದನ್ನು ಬರಿಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. 17 ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ. 18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ. 19 ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರಲ್ಲಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಮ್ಮೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು. 20 “ಇದು ದೇವರು ನಿಮ್ಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು. 21 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರಗಳ

ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು. 22 ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ. 23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಭಾಯಿಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ. 24 ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು. 25 ಇದಲ್ಲದೆ, ಮಹಾಯಾಜನನ ವರ್ಷ ವರ್ಷವೂ ಪಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ. 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದಿಂದಲೂ ಎಷ್ಟೋ ಸಾರಿ ಬಾಧಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aion g165) 27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

10 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು. 2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಕ್ಷೇಪ ಎಂದಿಗೂ ಕಾಡುತ್ತಿರಲಿಲ್ಲ. 3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು, 4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, 6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. 7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ರವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದನು. 8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ, ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. 9 ತರುವಾಯ ಆತನು “ಇಗೋ, ನಿನ್ನ ಚಿತ್ರವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ರವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. 11 ಇದಲ್ಲದೆ ಪ್ರತಿಯೊಬ್ಬ ಯಾಜನನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14

ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. 15 ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಂತಾಗಾಗಿ, 16 “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, 17 “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. 18 ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. 19 ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭವವಸೆ ದೊರೆತಿದೆ. 21 ಮತ್ತು ದೇವರ ಮನವಿನಿಂದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜನನು ನಮಗಿದ್ದಾನೆ. 22 ಆದಕಾರಣ ಕಟ್ಟಿ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ. 23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್್ದಾನ ಮಾಡಿದಾತನು ನಂಬಿಗಸ್ತನು. 24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. 25 ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಯೆ ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. 26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. 27 ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. 28 ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತ್ತಷ್ಟೆ. 29 ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯು ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವಶವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? 30 “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಿಟ್ಟೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯಿದೆ. 31 ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು. 32 ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. 33 ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. 34 ನೀವು ಸೆರೆಯವರಿಗೆ ಅನುಕಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. 35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. 36 ನೀವು ದೇವರ ಚಿತ್ರವನ್ನು ನೆರವೇರಿಸಿದ ಮೇಲೆ ವಾಗ್್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37 “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38 ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” 39 ನಾವಾದರೋ

ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಅತ್ಯರಕ್ಷಣೆಯನ್ನು ಹೊಂದುವವರಾಗಿದ್ದೇವೆ.

11 ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ. **2** ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. **3** ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. (a10n g165) **4** ನಂಬಿಕೆಯಿಂದಲೇ ಹೇಬಲನ ಕಾಯನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ಯಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. **5** ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು. **6** ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು. **7** ನಂಬಿಕೆಯಿಂದಲೇ ನೋಹನು ಇನ್ನೂ ಕಾಣದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರಾದನು ನಿರ್ಣಯಿಸಿಕೊಂಡನು. ಆದುದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು. **8** ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟು ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. **9** ನಂಬಿಕೆಯಿಂದಲೇ ಅವನು ವಾಗ್ಧಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ಧಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು. **10** ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು. **11** ಇದಲ್ಲದೆ ಸಾರಳು ವಾಗ್ಧಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು. **12** ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. **13** ಇವರೆಲ್ಲರು ವಾಗ್ಧಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು. **14** ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ. **15** ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. **16** ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. **17** ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ಧಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು. **19** ನನ್ನ ಮಗನು ಸತ್ತರೂ ದೇವರು

ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. **20** ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು. **21** ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. **22** ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಏಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲ್ಲವುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. **23** ಮೋಶೆ ಹುಟ್ಟಿದಾಗ ಅವನ ತಂದೆಯಾಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. **24** ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪ್ರತಿಯ ಮಗನೆನ್ನಿಕೊಳ್ಳುವುದು ಬೇಡವೆಂದುಕೊಂಡನು. **25** ಸ್ವಲ್ಪ ಕಾಲದಲ್ಲಿ ಗಿತ್ತಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು. **26** ಏಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು. **27** ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಏಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದ್ಭುತನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು. **28** ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ತನ್ನೂ ರಕ್ತಪ್ರೋಕ್ಷಣಾಚಾರವನ್ನೂ ಆಚರಿಸಿದನು. **29** ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಏಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು. **30** ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. **31** ನಂಬಿಕೆಯಿಂದಲೇ ರಾಹಾಬಳಿಂಚು ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು. **32** ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಫ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. **33** ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ಧಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., **34** ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. **35** ಸ್ತ್ರೀಯರು ಸತ್ಯಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. **36** ಬೇರೆ ಕೆಲವರು ಅಪಹಾಸ್ಯ ಕೊಂಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. **37** ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. **38** ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬಿಟ್ಟು, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. **39** ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ಧಾನದ ಫಲವನ್ನು ಹೊಂದಲಿಲ್ಲ. **40** ದೇವರು ನಮ್ಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಿಬಾರದೆಂದು ಸಂಕಲ್ಪಿಸಿದನು.

ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಂತೂ ಅದನ್ನು ಪರಿಪೂರ್ಣಗೊಳಿಸುವಂತೂ ಆಗಿರುವ ಯೆಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ. 3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು. 4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. 5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.” 6 ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ. 7 ನಿಮ್ಮ ಶಿಕ್ಷಾಗ್ರಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? 8 ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. 9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸುತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಂತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? 10 ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೂರದಿಂದ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. 11 ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ. 12 ಅದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. 13 ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳಿಕೆ ಹೋಗದೇ ವಾಸಿಯಾಗುವುದು. 14 ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ. 15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂರಿನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ. 16 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗೃತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. 17 ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ. 18 ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ವೋಡ್, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೊಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. 20 ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ. 21 ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು. 22 ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾಸಕೋಟಿ

ದೇವದೂತರ ಬಳಿಗೂ, 23 ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲು ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿಯಂತರ ಆತ್ಮಗಳ ಬಳಿಗೂ, 24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. 25 ಮಾತನಾಡುತ್ತಿರುವಂತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವರನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಂತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? 26 ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ. 27 “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. 28 ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ. 29 ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. 2 ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. 3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ. 4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ಎಂಬತ್ತೇ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರಿಗೂ ಮತ್ತು ವ್ಯವಿಚಾರಿಗಳಿಗೂ ದೇವರು ನ್ಯಾಯಾಧೀನವನೆಂದು ತಿಳಿದುಕೊಳ್ಳಿರಿ. 5 ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ. 6 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. 7 ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತದವರೆಗೆ ಯಾವ ರೀತಿ ನಡೆದುಕೊಂಡುಬಿಡುವುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ. 8 ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (1aion gl65) 9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. 10 ನಮಗೊಂದು ಯಜ್ಞವೇದ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ. 11 ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ನಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಅಚ್ಚಿ ಸುಡಲ್ಪಡುತ್ತವೆಲ್ಲ. 12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. 13 ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಅಚ್ಚಿ ಆತನ ಬಳಿಗೆ ಹೊರಟುಹೋಗೋಣ. 14 ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ. 15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ

ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. 16 ಇದಲ್ಲದೆ ಪರೋಪಕಾರ ಮಾಡುವುದನ್ನು ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು. 17 ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಅತ್ಯುತ್ಕೃಷ್ಟ ಕಾಯವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. 19 ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ. 20 ನಿತ್ಯವಾದ ಒಡಂಬಡಿಕೆಯನ್ನು ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ಯವರೋಳಿಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ರವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn g165, aiōnios g166) 22 ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. 23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. 24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. 25 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

ಯಾಕೋ

1 ದೇವರಿಗೂ ಕರ್ತನಾದ ಯೇಸು ಕ್ರಿಸ್ತಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” 2 ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಅನಂದಕರವಾದದ್ದೆಂದು ತಿಳಿಯಿರಿ. 3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. 5 ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವತನಾಗಿದ್ದಾನೆ. 6 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತಿಶ್ಚ ಅಲೆಯುತ್ತಿರುತ್ತಾನೆ. 7 ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8 ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ. 9 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10 ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11 ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು. 12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. 13 ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ, ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. 14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15 ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. 16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. 17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನಲ್ಲ. ಅಲ್ಲ. 18 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿರುವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು. 19 ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. 20 ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21 ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಕೃತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ಮತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. 22 ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ

ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25 ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓಡಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. 26 ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. 27 ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

2 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. 2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3 ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೊ” ಇಲ್ಲವೇ “ಇಲ್ಲಿ ನನ್ನ ಕಾಲ್ಪಣಿಕ ಬಳಿ ಕುಳಿತುಕೋ” ಎಂತಲೂ ಹೇಳಿದರೆ, 4 ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಅಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? 5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಅರಿಸಿಕೊಳ್ಳಲಿಲ್ಲವೇ? 6 ನೀವಾದರೂ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳಿದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7 ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ? 8 ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. 9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. 10 ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. 11 ಏಕೆಂದರೆ ವೃದ್ಧಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವೃದ್ಧಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. 12 ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ಅಪುರ್ಣವಾದವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. 13 ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ. 14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? 15 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಆಗುತ್ತವಾಗಿರುವಾಗ, 16 ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು? 17

ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು. 18 ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ. 19 ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ. 20 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತಪಡಿಸಬೇಕೋ? 21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯು ಕ್ರಿಯೆಗಳಿಂದಲ್ಲವೇ? 22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯು ಲುದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ. 23 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು. 24 ಅದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ. 25 ಅದೇ ರೀತಿಯಾಗಿ ವೇಶ್ವೇಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ? 26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

3 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ. 2 ಆನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪು ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. 3 ಕುದುರೆಗಳು ನಮ್ಮ ಇಚ್ಛೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. 4 ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಬಿಕ್ಕುಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. 5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 6 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna g1067) 7 ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. 8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನೆರಲಾದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ. 9 ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. 10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, 11 ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ? 12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷೆ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ. 13 ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು?

ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯು ಕ್ರಿಯೆಗಳಿಂದ ಅದನ್ನು ತೋರಿಸಲಿ. 14 ಆದರೆ ತೀಕ್ಷ್ಣವಾದ ಮತ್ತರವೂ, ಸ್ವಾರ್ಥಾಭಿಲಾಶಿಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. 15 ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು. 16 ಮತ್ತರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. 17 ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದದ್ದು ಆಗಿದೆ. 18 ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

4 ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? 2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾಡಾಡುತ್ತೀರಿ, ಜಗಳವಾಡುತ್ತೀರಿ. ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. 3 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಲಿಪಾಟಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ. 4 ವೃಥಾಬಿಡಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. 5 ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? 6 ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. 7 ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸ್ವತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. 8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. 9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. 10 ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲೆತ್ತಿತ್ತವನು. 11 ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. 12 ಧರ್ಮಶಾಸ್ತ್ರವನ್ನು ಕೊಟ್ಟಿಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? 13 “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ. 14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. 15 ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಅ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು. 16 ಆದರೆ ನೀವು

ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ. ತಪ್ಪಿಸಿ, ಪರಿವರ್ತಿಸಿ ಅವನ ಅತ್ಯವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು 17 ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಾದರೂ ಅದನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ. ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

5 ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. 2 ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. 3 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. 4 ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ಯದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ಯದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. 5 ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛಾಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ಪಥೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ. 6 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. 7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. 8 ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು. 9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಅಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಆಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ. 10 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. 11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. 12 ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. 13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತೀತೆಗಳನ್ನು ಹಾಡಲಿ. 14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. 15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. 16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. 17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. 18 ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗೆರೆಯಿತು, ಭೂಮಿಯು ಫಲಕೊಟ್ಟಿತು. 19 ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರೂ ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; 20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ

1 ಪೇತ್ರ

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ್, ಗಲಾತ್ಯ, ಕಪ್ಪದೋಕ್ಯ, ಆಸ್ಸ, ಬಿಥೂನ್ನ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪೋಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಅರಿಸಿಕೊಳ್ಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚಿಹಗುಲಿ ಉಂಟಾಗಿಲಿ. 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಹುಡುಕರು ಹಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, 4 ನಮ್ಮನ್ನು ಲಯ, ಕಳಂಕ, ನಾಶಗಳಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ. 5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನು ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. 7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನ ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 8 ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯು ಅಂತ್ಯಫಲವಾಗಿರುವ ಅತ್ಯುಗ್ರ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 ತಮ್ಮಲ್ಲಿಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗಿರುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುಮಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. 13 ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನ ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗದರೆ, 15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. 17 ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುತ್ತಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18 ನಿಮ್ಮ ಪೂರ್ವಿಕರಿಂದ

ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19 ಯೇಸು ಕ್ರಿಸ್ತನೇಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿದ್ದೀರಿ. 20 ಆತನು ಜಗದ್ವ್ಯಕ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. 21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. 22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಅತ್ಯುಗ್ರವನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. 23 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn g165) 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. 25 ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn g165)

2 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟಿಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ. 2 ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮಿಕ ಹಾಲನ್ನು ಬಯಸಿರಿ. ಅದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. 3 ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ. 4 ನೀವು ಜೀವವುಳ್ಳ ಕಲ್ಪಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಪವು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಅರಿಸಿಕೊಳ್ಳಲ್ಪಟ್ಟದ್ದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. 5 ನೀವು ಸಹ ಜೀವವುಳ್ಳ ಕಲ್ಪಗಳಾಗಿರಲು ಆತ್ಮಿಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. 6 “ಇಗೋ, ಚೀಯೋನಿನಲ್ಲಿ ಮೂಲೆಗಳನ್ನು ಇಡುತ್ತೇನೆ. ಅದು ಅರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. 7 ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಪ ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಳಾಯಿತು” 8 ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನೆಂದರೆ, “ಅದು ಜನರು ಎಡವುವ ಕಲ್ಪ ಮುಗ್ಧರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. 9 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಅಶ್ವರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಅರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ಥಿಕೆಯ ಜನರೂ ಆಗಿದ್ದೀರಿ. 10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗಲಾದರೂ ದೇವರ ಸ್ಥಿಕೆಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ, ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ. 11 ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಅತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ

ಸತ್ವಿಯುಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. 13 ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ 14 ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ದೇವರು ನಿಮ್ಮನ್ನು ಕರೆದಿದ್ದಾನಲ್ಲ. ಹೀಗೆ ಮಾಡುವುದಾದರೆ ನೀವು ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಿರಬೇಕು ಅಧಿಪತಿಗಳಾಗಲಿ ನೀವು ಅಧೀನರಾಗಿರಿ. 15 ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ. 16 ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. 17 ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. 18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಭುದಿಯುಳ್ಳವರಿಗೂ ವಿಧೇಯರಾಗಿರಿ. 19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. 20 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. 21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಲ್ಲಿ ನಡೆಯಬೇಕೆಂದು ಮಾಡಿರುವುದನ್ನು ತೋರಿಸಿ ಹೋದನು. 22 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. 24 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ತಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 25 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

3 ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು. 3 ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಬಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತುಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. 4 ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತತೆಯನ್ನು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. 5 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತಿಯುರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. 6 ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. 7 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. 8 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ,

ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ. 9 ಅಪಕಾರಕ್ಕೆ ಅಪಕಾರವನ್ನು ನೀದಿಗೆ ನೀಡೆಯನ್ನು ಮಾಡದೇ ಅತೀರ್ಪಾದಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲ. ಹೀಗೆ ಮಾಡುವುದಾದರೆ ನೀವು ಅತೀರ್ಪಾದವನ್ನು ಬಾಧ್ಯವಾಗಿ ಹೊಂದುವಿರಿ. 10 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುನಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ. 11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹಾಡಿಸಿ ಅದಕ್ಕೋಸ್ಕರ ಪ್ರಯತ್ನಪಡಲಿ. 12 ಏಕೆಂದರೆ ಕರ್ತನ ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮಾನಗಾರನಾಗುತ್ತಾನೆ.” 13 ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? 14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳಪಳಪಡಬೇಡಿರಿ. 15 ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಸ್ಥಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನಿಸುವ ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ. 16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. 17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. 18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು. 19 ಇದಲ್ಲದೆ ಆತನು ಆತ್ಮರೂಪವಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. 20 ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು. 21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇವರ ಮೇಲಿನ ಕೊಳೆಯನ್ನು ಹೊರಗಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದ್ದಾಗಿದೆ. 22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

4 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟಿದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಪಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. 3 ನೀವು ಬದುಕತನ, ದುರಾಶೆ, ಕುಡುಕತನ, ದುಂದಾತನ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಟ್ಯುಕ್ತಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. 4 ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5 ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ

ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತ್ಯೋದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ. 8 ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. 9 ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 10 ನೀವೆಲ್ಲರೂ ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಿಕೊಳ್ಳಲಿ. 11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. (aiōn g165) 12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಅಶ್ವರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. 13 ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುದಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ 14 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಅತ್ಯುನ್ನತವಾದ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲ. 15 ನಿಮ್ಮಲ್ಲಿ ಯಾವನಾದರೂ ಕೆಲೆಗಾರನು, ಕಳ್ಳನು, ದುಷ್ಕನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಅಗಿದ್ದು ಶಿಕ್ಷಾಪಾತ್ರನಾಗಬಾರದು. 16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. 17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯ ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? 18 ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಯೇನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ? 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

5 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುದಾರನೂ ಅಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, 2 ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. 3 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ. 5 ಯೌವನಸ್ವರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.” 6 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. 7 ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮ್ಮಗೋಸ್ಕರ ಚಿಂತಿಸುತ್ತಾನೆ. 8 ಸ್ವಸ್ಥಚಿತ್ತರಾಗಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. 10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ

ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios g166) 11 ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn g165) 12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ. 13 ದೇವರು ನಿಮ್ಮೊಂದಿಗೆ ಅರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. 14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.

2 ಪೇತ್ರ

1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, 2 ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. 3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. 4 ನೀವು ಲೋಕದಲ್ಲಿ ದುರಾಶೆಯೆಂದುಂಟಾಗುವ ಕಟ್ಟಿತನದಿಂದ ದೂರವಾಗಿ ದೈವಸ್ತಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಆತ್ಮಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, 6 ಜ್ಞಾನಕ್ಕೆ ದಮಯನ್ನೂ, ದಮಗೆ ತಾಳ್ಮೆಯನ್ನೂ, 7 ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ. 8 ಇವು ನೀವಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತೇವೆ. 9 ಇವುಗಳೆಲ್ಲವನ್ನೂ ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 10 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. 11 ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. (aiōnios gl66) 12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. 13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. 14 ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. 15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತವಹಿಸುವೆನು. 16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ವವನ್ನು ಕಣ್ಣಾರೆ ಕಂಡವರಾಗಿಯೂ ಅದನ್ನು ತಿಳಿಯಪಡಿಸಿದೆವು. 17 ಏಕೆಂದರೆ, “ಈತನು ಪ್ರಿಯವಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯ ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. 18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. 19 ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. 20 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಭಾವದಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. 21 ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ

ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.

2 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಕೂಡ ಇದ್ದರು. ಆದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾವಿನರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಯೆನ್ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. 2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. 3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೊಕಡಿಸುವುದಿಲ್ಲ. 4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020) 5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 6 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 7 ಆದರೆ ದೇವರು ಆ ದುಷ್ಕರ ಅನ್ಯತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. 8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೈಕೂತು ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. 9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. 10 ಮುಖ್ಯವಾಗಿ ಶಾರೀರಿಕ ಬಂಡುಕನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 11 ದೇವದೂತರು ಬಲದಲ್ಲಿಯೂ ಮಹತ್ವಿನಲ್ಲಿಯೂ ನಿಂದೆಯನ್ನು ಹೇಳದಿರಲು, ಆ ಗವಿಷ್ಟರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. 12 ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟ ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. 13 ತಮ್ಮ ದುರ್ನೀತಿಗೆ ಸರಿಯಾದ ದುಷ್ಟಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಷ್ಕಾರಿಣಿ ದೌತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. 14 ಇವರು ವೃಥಾಚಾರಿಣಿಯನ್ನು ಕಂಡು ಅನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. 15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. 16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ

ಮಾಡಿತು. 17 ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. 18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಆತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 19 ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. 20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 21 ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 22 “ನಾನು ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

3 ಪ್ರಿಯರೇ, ನಿಮಗಿಗೇ ಬರೆಯುವುದು ಎರಡನೆಯ ಪತ್ರ. 2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. 3 ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, 4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲವೋ?” ಎಂದು ಪರಿಹಾಸಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. 5 ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿರುವುದನ್ನು ಅವರು ಉದ್ದೇಶಪೂರ್ವಕವಾಗಿಯೇ ಮರೆತುಬಿಡುತ್ತಾರೆ. 6 ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. 7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಕೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. 8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆೆಯಬೇಡಿರಿ. 9 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. 11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು. 14 ಆದಕಾರಣ ಪ್ರಿಯರೇ, ನೀವು ಇವುಗಳನ್ನು

ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ. 15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. 17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. 18 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಿಲಿ. ಆಮೆನ್. (aiōn g165)

1 ಯೋಹಾ

1 ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದೊಳಗೆ ಆಗಿರುವಂತದ್ದು. **2** ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿರುವ ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios g166) **3** ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದಾಗಿದೆ. **4** ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ. **5** ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ. **6** ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾದುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. **7** ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರೂ ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ. **8** ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. **9** ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. **10** ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.

2 ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನಿಬ್ಬ ಸಹಾಯಕನು ನಮಗಿದ್ದಾನೆ. **2** ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ. **3** ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. **4** ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. **5** ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. **6** ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ. **7** ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ. ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ. **8** ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. **9** ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರರನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. **10** ತನ್ನ ಸಹೋದರರನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ. **11** ಆದರೆ ತನ್ನ ಸಹೋದರರನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ

ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. **12** ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. **13** ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯಾವನನ್ನರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. **14** ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಯಾವನನ್ನರೇ, ನೀವು ಶತ್ರುಗಳಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆಯುತ್ತಿದ್ದೇನೆ. **15** ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. **16** ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುವಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. **17** ಲೋಕವೂ ಅದರ ಅಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn g165) **18** ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ. **19** ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ. **20** ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ. **21** ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೇನು. **22** ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ. **23** ಯಾರು ದೇವರ ಮಗನನ್ನು ಅಲ್ಲಗಳೆಯುವವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ. **24** ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ. **25** ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios g166) **26** ನಿಮ್ಮನ್ನು ಸರ್ವಾಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. **27** ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ. **28** ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಅಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ. **29** ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

3 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲ! ನಾವು ಆತನ

ಮಕ್ಕಳಾಗಿದ್ದೇವೆ. ಲೋಕವು ಅತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. 2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೇವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಅತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಅತನನ್ನು ನೋಡುವೆವು. 3 ಅತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಅತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಮಾಡಿಕೊಳ್ಳುತ್ತಾನೆ. 4 ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. 5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಅತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. 6 ಅತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಅತನನ್ನು ನೋಡಿಲ್ಲ. ತಿಳಿದೂ ಇಲ್ಲ. 7 ತ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. 9 ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. 10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ. 11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ. 12 ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟಿದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. 13 ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದೆ ಆಶ್ಚರ್ಯಪಡಬೇಡಿರಿ. 14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. 15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (ai0rnos g166) 16 ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಾಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 17 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? 18 ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಿ, ಬಾಯುಪಚಾರದಿಂದಾಗಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. 19 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ. 20 ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಿಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಅತನಲ್ಲಿ ದೃಢಪಡಿಸಬಹುದು. 21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. 22 ಅತನ ಆಜ್ಞೆಗಳನ್ನು ಕೈಕೊಂಡು ಅತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಅತನಿಂದ ಹೊಂದುವೆವು. 23 ದೇವರ ಆಜ್ಞೆ ಯಾವುದೆಂದರೆ

ನಾವು ಅತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಅತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. 24 ಅತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಅತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಅತನಲ್ಲಿ ನೆಲೆಗೊಂಡಿರುತ್ತಾನೆ. ಅತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಅತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಿಲ್ಲವರಾಗಿದ್ದೇವೆ.

4 ಪ್ರಿಯರೇ, ಅನೇಕ ಸುಳ್ಳುಪ್ರವಾದಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. 2 ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. 3 ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲ. ಅದು ಈಗಾಗಲೇ ಲೋಕದಲ್ಲಿ ಇದೆ. 4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವವನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಗಳ ಆತ್ಮವನ್ನು ಜಯಿಸಿದ್ದೀರಿ. 5 ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. 6 ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಿಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ. 7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಿಲ್ಲವನೂ ಆಗಿದ್ದಾನೆ. 8 ಪ್ರೀತಿ ಇಲ್ಲದವನು ದೇವರನ್ನು ಬಿಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ. 9 ನಾವು ಅತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟಿದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. 10 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಅತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಅತನ ನಿಜವಾದ ಪ್ರೀತಿಯು ತೋರಿರುವುದು. 11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. 12 ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಅತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ. 13 ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಅತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಅತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ. 14 ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ. 15 ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ನಂಬಿದಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 17 ನ್ಯಾಯತೀರ್ಪಿನ ದಿನದಲ್ಲಿ ನಾವು ದೈಯೊಂದಿರುವುದಕ್ಕಾಗಿ ಅತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. 18 ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ

ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ. 19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. 20 ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? 21 ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios g166) 21 ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

5 ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. 2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. 3 ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. 4 ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. 5 ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ? 6 ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಅತ್ಯವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ. 7 ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ. 8 ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ. 9 ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ. 10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. 11 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios g166) 12 ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ. 13 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios g166) 14 ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. 15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ. 16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ. 17 ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು. 18 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ. 19 ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ. 20 ದೇವರ ಮಗನು ಈ

2 ಯೋಹಾ

1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; 2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. (aiōn g165) 3 ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. 4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು. 5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. 6 ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. 8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. 9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. 10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. 11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಟತ್ವಗಳಲ್ಲಿ ಪಾಲುಗಾರನಾಗುತ್ತಾನೆ. 12 ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮನೆಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. 13 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.

3 ಯೋಹಾ

1 ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ; 2 ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ. 3 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು. 4 ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. 5 ಪ್ರಿಯನೇ, ನೀನು ಸಹೋದರರಿಗೂ ಆದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ. 6 ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. 7 ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. 8 ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. 9 ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. 10 ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟಿಕೊಳ್ಳುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. 11 ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. 12 ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿರುವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ. 13 ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ. ಆದರೆ ಮನೆಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ. 14 ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ. ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರಲ್ಲರನ್ನೂ ಹೆಸರಿಸಿ ವಂದಿಸು.

ಯೂದ

1 ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, 2 ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ. 3 ಪ್ರಿಯರೇ, ನಮಗೆ ಹುಡುಗಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಕೃತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. 4 ಏಕೆಂದರೆ ಭಕ್ತಿಯೇನೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದಿದೆ. 5 ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದೂ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಏಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. 6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಕೆಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. (aïdios g126) 7 ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ಯಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. (aïōnios g166) 8 ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ. 9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು. 10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. 12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು. 13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. (aïōn g165) 14 ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, 15 ಎಲ್ಲರಿಗೂ ನ್ಯಾಯತೀರಿಸುವುದಕ್ಕೂ,

ಅವರಲ್ಲಿ ಭಕ್ತಿಯೇನರೆಲ್ಲರೂ ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು. 16 ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. 17 ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿ. 18 “ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು. 19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ. 20 ಪ್ರಿಯರೇ, ನೀವಾದರೂ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಅಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿ. 21 ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿ. (aïōnios g166) 22 ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿ, 23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿ, ಕೆಲವರನ್ನು ಭಯಪಡುತ್ತಾ ಕರುಣಿಸಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹೆಗೆಮಾಡಿ. 24 ಮುಗ್ಧರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ, 25 ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ ಅಮೆನ್. (aïōn g165)

ಪ್ರಕ

1 ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು. 2 ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು. 3 ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. 4 ಆಸ್ಕೇಷೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ 5 ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, 6 ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಅಮೆನ್. (aiōn g165) 7 ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಅಮೆನ್. 8 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ. 9 ನಿಮ್ಮ ಸಹೋದರರೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳೆಯಲ್ಲಿ, ನಿಮ್ಮೊಂದಿಗೆ ಪಾಲಾಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಯೋಸ್ತ ಎಂಬ ದ್ವೀಪದಲ್ಲಿದ್ದನು. 10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿದಲು, ನನ್ನ ಬೆನ್ನು ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುಡ್ಡಿಯು ನಾದದಂತಿತ್ತು. 11 ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಕುಸ, ಪೆರ್ಗಮ, ಥುವತ್ಸೈರ, ಸಾದಿಸ್, ಫಿಲದಲ್ಲಿಯ, ಲವೊದಿಕಿಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು. 12 ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ 13 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದಿಗೆ ಕಟ್ಟಿಕೊಂಡಿದ್ದನು. 14 ಆತನ ತಲೆಯ ಕೂದಲು ಬಿಳಿ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಿತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, 15 ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ದ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. 16 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು. 17 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ, 18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. (aiōn g165, Hadēs g86) 19 ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ

ಆಗಬೇಕಾದವುಗಳನ್ನೂ ಬರೆ. 20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳೆಂದೂ, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”

2 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, 2 “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. 3 ನೀನು ತಾಳ್ಮೆಯುಳ್ಳವನಾಗಿನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. 4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. 5 ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು. 6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. 7 ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು. 8 “ಸ್ಕುಸದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ, 9 ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮುಂದಿರದವರಾಗಿದ್ದಾರೆ. 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು. 11 ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. 12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ, 13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. 14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಆಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ನದಲ್ಲಿಯೂ ಇಸ್ರಾಯೇಲ್ಯರು ಮುಗ್ಧರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. 15 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. 16 ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನಿನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು. 17 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮುನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೆ ಹೊರತು

ಅದು ಮತ್ತಾಗಿರೂ ತಿಳಿಯದು. 18 “ಧುವತ್ಕರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾವುದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ, 19 ನೀನು ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು. 20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ಮದಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವೆ. 21 ಜಾರತ್ಮವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. 22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. 23 ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಂತೆಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. 24 “ಆದರೆ ಧುವತ್ಕರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನಿನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನುಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ. 25 ಆದರೆನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ. 26 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನಡೆಯುವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಲಯದ ನಕ್ಷತ್ರವನ್ನು ಅವನಿಗೆ ಕೊಡುವೆನು. 29 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

3 “ಸಾರ್ವಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ. 2 “ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ. 3 ಅದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕೆಳಗೆ ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. 4 ಆದರೂತಮ್ಮ ಅಂಗಿಗಳನ್ನು ಮೇಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ವಿಸಿನಲ್ಲಿ ನಿನಗಿದ್ದಾರೆ. ಅವರುಬೋಧಿಸಿರುವುದರಿಂದಶುಭವಸ್ತುಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. 5 ಜಯಹೊಂದುವವನು ಶುಭವಸ್ತುಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಆಳಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. 6 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. 7 “ಫಿಲದೆಲ್ಲಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವಿದನ ಬೀಗದಕೈಯುಳ್ಳವನೂ,

ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವವನು ಹೇಳುವುದೇನಂದರೆ, 8 ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು. 9 ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು. 10 ಸೈರಣಿಯಿಂದಿರಬೇಕೆಂಬನ್ನ ಅಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. 11 ನಾನು ಅವರೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು. 12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಅಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. 13 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. 14 “ಲವೋದೀಪದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನುಹೇಳುವುದೇನಂದರೆ, 15 ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. 17 ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಬಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. 18 ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಬ್ಧಾಸ್ತದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಲೇವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. 19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. 20 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. 21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. 22 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

4 ಅನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. 2 ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಬಬ್ಬನು ಕುಳಿತಿದ್ದನು. 3 ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ದರಾಗ

ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. 5 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಥಳಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯ ಸಿಂಹದಂತಿತ್ತು, ಎರಡನೆಯ ಜೀವಿಯ ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯ ಹಾರುವ ಹದ್ದಿನಂತಿತ್ತು. 8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನ ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. 9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ಮೃತಿಗಳನ್ನು ಸಲ್ಲಿಸುತ್ತಿರುವಾಗ, (aiṛṇ g165) 10 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು ಗೌರವವನ್ನು ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. (aiṛṇ g165)

5 ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು. 3 ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. 4 ಸುರುಳಿಯನ್ನು ತೆರೆಯುವುದಕ್ಕಾಗಿ ಅದನ್ನು ನೋಡುವುದಕ್ಕಾಗಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ. 5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯಾದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. 6 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. 7 ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. 8 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. 9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ

ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. 10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.” 11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ದ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯುನುಕೋಟಿಯಾಗಿಯೂ ಇತ್ತು. 12 ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾದ್ವನಿಯಿಂದ ಹಾಡಿದರು. 13 ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiṛṇ g165) 14 ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.

6 ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು. 2 ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು. 3 ಆತನು ಎರಡನೆಯ ಮುದ್ರೆಯನ್ನು ಒಡೆಯಾಗ ಎರಡನೆಯ ಜೀವಿಯು “ಬಾ!” ಎಂದು ಹೇಳುವುದನ್ನು ಕೇಳಿದೆನು. 4 ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು. 5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ!” ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು. 6 ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ದ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು. 7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ!” ಎನ್ನುವ ಶಬ್ದವನ್ನು ಕೇಳಿದೆನು. 8 ಆಗ ನಾನು ನೋಡಲು ಇಗೋ, ನನು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. (Hadēs g86) 9 ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡನು. 10 ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸಿದೆಯೂ, ಪ್ರತಿದಂಡನೆ ಮಾಡಿದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು. 11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ

ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು. 12 ಆತನು ಅಲೆನೆಯ ಮುದ್ರೆಯನ್ನು ಒಡೆಯುವುದನ್ನು ಕಂಡನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರಿಕಂಪಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. 13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. 14 ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು. 15 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗಿರಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. 16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಲಿ! ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟಿದ ಹಾಗೆಯೂ ನಮ್ಮನ್ನು ಮರೆಮಾಡಿ. 17 ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.

7 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ವಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡನು. 2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, 3 “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 4 ಮುದ್ರೆ ಒತ್ತಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. 5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೀನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾಡ್ ಕುಲದವರಲ್ಲಿ ಹನ್ನೆರಡು ಸಾವಿರ, 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸೇಯ ಕುಲದವರಲ್ಲಿ ಹನ್ನೆರಡು ಸಾವಿರ, 7 ಸಿಮಿಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ರಕಾರನ ಕುಲದವರಲ್ಲಿ ಹನ್ನೆರಡು ಸಾವಿರ, 8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಫಿನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು. 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂತೆ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳಿ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. 10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾದ್ವನಿಯಿಂದ ಕೂಗಿದರು. 11 ಆಪ್ತರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, 12 “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ,

ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aōn g165) 13 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳಿ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು?” ಎಂದು ನನ್ನನ್ನು ಕೇಳಲು, “ಅಯ್ಯ ನೀನೇ ಬಲ್ಲೆ” ಎಂದೆನು. 14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ. 15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಅಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. 16 ಇನ್ನೊಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ರುಳಿವಾದರೂ ತಟ್ಟುವುದಿಲ್ಲ. 17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರೆತಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

8 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟಿ ಕಾಲ ಪರಲೋಕದಲ್ಲಿ ನಿಶ್ಚಬ್ಧವಾಯಿತು. 2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. 3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. 4 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. 5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. 6 ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. 7 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಅಲಿಕ್ಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರೆಲ್ಲರೂ ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. 8 ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು. 9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. 10 ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಮಾರ್ಗಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. 11 ಆ ನಕ್ಷತ್ರದ ಹೆಸರು ಮಾಚಿಪತ್ರಿ, ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರಿಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. 12 ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. 13 ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು

ಲೂದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡನು.

9 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀದಿಗೆ ಕೈ ಕೊಡಲ್ಪಟ್ಟಿತು. (Abyssos g12) 2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. (Abyssos g12) 3 ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೀಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. 4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. 5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೀಳು ಕಡಿತದಿಂದಿರುತ್ತಿರುವ ಯಾತನೆಗೆ ಸಮಾನವಾಗಿತ್ತು. 6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. 7 ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. 8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. 9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. 10 ಚೀಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. 11 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಆರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ನೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲ್ಯಾಪೋನನೆಂತಲೂ ಹೆಸರುಂಟು. (Abyssos g12) 12 ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. 13 ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದನು. 14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೇಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. 15 ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. 16 ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. 17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು. 18 ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. 19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. 20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು,

ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. 21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ಯ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

10 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. 2 ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, 3 ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. 4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. 5 ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, 6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, (aiōn g165) 7 ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಲೂದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು. 8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. 9 ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. 10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. 11 ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.

11 ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನಿದ್ದೇ ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು. 2 ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. 3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳ ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.” 4 ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ. 5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು. 6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ

ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗಲೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. 7 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಆದೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. (Abyssos g12) 8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. 9 ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಲೋಡಿಸುವುದಿಲ್ಲ. 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. 11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವತ್ವಾಪ್ತವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. 12 ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು. 13 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು. 14 ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. 15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷವಾಯಿತು. (ai0n g165) 16 ತರುವಾಯ ದೇವರ ಸಮುಕ್ತವದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ತಾಲ್ವ ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, 17 “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ರಿ ಸಲ್ಲಿಸುತ್ತೇವೆ. 18 ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. 19 ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಅಲೆಕಲ್ಲಿನ ಮಳೆಯೂ ಸುರಿಯಿತು.

12 ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂತಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು. 2 ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು. 3 ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು. 4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು. 5

ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. 6 ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. 7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾದಿದರು. 8 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲುವಷ್ಟಿತ್ತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು. 9 ಭೂಲೋಕದವರೆಲ್ಲರೂ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. 10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಅರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. 11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. 12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು. 13 ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು. 14 ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. 15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು. 16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು. 17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,

13 ಸಮುದ್ರ ತೀರದ ಮರಳಿನ ಮೇಲೆ ನಿಂತನು. ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. 2 ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶತ್ರುವೆನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು. 3 ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರೂ ಆ ಮೃಗವನ್ನು ನೋಡುತ್ತಾ ಅಶ್ಚರ್ಯಪಟ್ಟರು. 4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. 5 ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಅಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ

ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. 6 ಆ ಮೃಗವು ಬಾಯಿದರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು. 7 ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. 8 ಜಗದುತ್ಪತ್ತಿಗೆ ಮೊದಲೇ ಕೊಯ್ದಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರು ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. 9 ಕಿವಿಯುಳ್ಳವನು ಕೇಳಲಿ, 10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. 11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಿಸರ್ಪದಂತೆ ಮಾತನಾಡಿತು. 12 ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. 13 ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ, 14 ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು. 15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮಂಜಂಡನೆನೆಯಾಗುವಂತೆ ಮಾಡುವ ಶಕ್ತಿಯು ಅದಕ್ಕಿತ್ತು. 16 ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಿಲ್ಗಿಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. 17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ. 18 ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

14 ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು. 2 ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. 3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತೆ ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. 4 ಇವರು ಕನ್ನೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವರ್ಗೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟ ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. 5 ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ. 6 ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲೆ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ

ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aigios g166) 7 ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾದ್ವನಿಯಿಂದ ಹೇಳಿದನು. 8 ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಆತಿ ಜಾರತ್ರಿವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. 9 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, 10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. 11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aigios g165) 12 ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ. 13 ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬಂತು” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮಗಳಿಂದ ಮುಕ್ತರಾಗಿ ವಿಶ್ರಾಂತಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ. 14 ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. 15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾನೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾದ್ವನಿಯಿಂದ ಕೂಗಿದನು. 16 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ದಲ್ಪಟ್ಟಿತು. 17 ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. 18 ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾದ್ವನಿಯಿಂದ ಕೂಗಿದನು. 19 ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಅಲೆಗೆ ಹಾಕಿದನು. 20 ಆಗ ಅಲೆಯನ್ನು ಪಟ್ಟಿಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಅಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.

15 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. 2 ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ

ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು. 3 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ವಾವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4 ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.” 5 ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಹಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು. 6 ಆ ಅಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. 7 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. (aiOn g165) 8 ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಅಲಯ ತುಂಬಿತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಅಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

16 ಆಗ ಅಲಯದೊಳಗಿಂದ ಬಂದು ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು. 2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. 3 ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ಯ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿಯೇ ಸಕಲ ಜೀವಿಗಳೂ ಸತ್ತವು. 4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು. 5 ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. 6 ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು. 7 ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. 8 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. 9 ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಅತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. 10 ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ, ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, 11 ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ, ಅವರು ತಮ್ಮ

ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. 12 ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು. 13 ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು. 14 ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು. 15 “ಇಗೋಕಳ್ಳನು ಬರುವಂತೆ ಬರುತ್ತೇನೆ. ತಾನು ವಿಶ್ವಲಯಾಂಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” 16 ಆಗ ಅವು ಭೂರಾಜರನ್ನು ಖಬ್ರಿಯ ಭಾಷೆಯಲ್ಲಿ ಅವುಗಳಿದ್ದೋನ್ ಎಂದು ಕರೆೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. 17 ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಅಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು. 18 ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದುದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. 19 ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬಿಲನ್ನು ಜ್ವಾಲಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. 20 ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. 21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲವತ್ತು ಕಿಲೋಗ್ರಾಮಿನಷ್ಟು ತೂಕವಾಗಿತ್ತು. ಆ ಅಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

17 ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. 2 ಅವಳೊಂದಿಗೆ ಭೂರಾಜರು ಜಾರಕ್ರಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರಕ್ರಮೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು. 3 ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. 4 ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರಕ್ರಮಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. 5 ಅವಳ ಹಣೆಯ ಮೇಲೆ, “ಮಹತ್ವಾದ ಬಾಬಿಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು. 6 ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುಮಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು. 7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನೆಂದರೆ “ನೀನು ಆಶ್ಚರ್ಯ ಪಡುತ್ತಿರುವುದೇಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳೂ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ. 8 ನೀನು ಕಂಡ ಆ ಮೃಗವು ಮೊದಲು ಇದ್ದದ್ದೂ ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ

ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದದಿಂದಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಅದರೆ ಇನ್ನು ಮುಂದೆ ಬರಲಿದೆ ಎಂದು ಅಶ್ಚರ್ಯಪಡುವರು. (Abyssos gl2) 9 “ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. 10 ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. 11 ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಅದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. 12 “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದಿರುವ ಹತ್ತು ರಾಜರುಗಳಾಗಿದ್ದಾರೆ. ಅದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಅಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. 13 ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನು ಅಧಿಕಾರವನ್ನೂ ಮೃಗಕ್ಕೆ ಕೊಡುವರು. 14 ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಅದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಅದುಕೊಂಡವರೂ, ನಂಬಿಸಿದರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” 15 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನೆಂದರೆ, “ಆ ಜಾರಸ್ತೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಗಳನ್ನು ಜನ ಸಮೂಹಗಳನ್ನು ರಾಷ್ಟ್ರಗಳನ್ನು ಭಾಷೆಗಳನ್ನು ಸೂಚಿಸುತ್ತದೆ ಎಂದನು. 16 ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಿಟ್ಟು ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. 17 ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. 18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”

18 ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡನು. ಅವನ ತೇಜಸ್ವಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. 2 ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. 3 ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು. 4 ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು. 5 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ. 6 ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ. 7 ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ “ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ,

ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ” ಎಂದು ಹೇಳಿಕೊಂಡಿದ್ದಾಳೆ. 8 ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು. 9 “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದಿರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾನಿನಲ್ಲಿ ಬಂದಿತಲ್ಲ’ ಎಂದು ಶೋಕಿಸುವರು. 11 “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ, 12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮುತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ, ಸುಗಂಧ ಸರಕುಗಳಾದ 13 ಲವಂಗ, ಚಕ್ಕೆ, ಧೂಪ, ರಕ್ತಬೋಳೆ, ಸುಗಂಧತ್ವೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಿಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲವೂ ಎಂದು ಗೋಳಾಡುವರು. 14 ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’ 15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ, 16 ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’ 17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು, 18 ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು. 19 ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲ’ ಎಂದು ಗೋಳಾಡುತ್ತಾ ದುಃಖಿಸುವರು. 20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ. 21 ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಡಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಡಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ. 22 ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು. 23 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. 24 “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.

19 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದನು. ಅವರು, “ಹಲ್ಲೆಲೂಯಾ. ರಕ್ತಕ್ಷೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. 2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ, 3 ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಅರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. (aion g165) 4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತುಬಂದ ದೇವರಿಗೆ ಆರಾಧನೆ ಮಾಡಿ, “ಅಮೆನ್, ಹಲ್ಲೆಲೂಯಾ” ಎಂದರು. 5 ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು. 6 ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಅಳುತ್ತಾನೆ. 7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು. 8 ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕ್ರಮಗಳೇ). 9 ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔಚಿತ್ಯಕ್ಕೆ ಅಹ್ವಾನಿಸಲ್ಪಟ್ಟಿರುವ ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. 10 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಅತ್ಯವೇ” ಎಂದು ಹೇಳಿದನು. 11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳಿ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಚನವು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. 12 ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೆ ಹೊರತು ಮತ್ತಾರಿಗೂ ತಿಳಿಯದು. 13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. 14 ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. 15 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಅಳುಕುವನು. ಅವನು ಸರ್ವಶಕ್ತನಾದ ದೇವರ ಉಗ್ರರೋಷವೆಂಬ ದ್ರಾಕ್ಷಿಯ ಅಲೆಯಲ್ಲಿ ಇರುವವರನ್ನು ತುಳಿದುಹಾಕುವನು. 16 ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ. 17 ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, 18 ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ,

ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು. 19 ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು. 20 ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಡಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. (Limnē Pyr g3041 g4442) 21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.

20 ಆಗ ಒಬ್ಬ ದೇವದೂತನು ಅಧೋಲೋಕದ ಬೀದಿನ ಕೈಯನ್ನೂ ಮತ್ತು ದೊಡ್ಡ ಸರಪಳಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos g12) 2 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಿಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. 3 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. (Abyssos g12) 4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. 5 ಸತ್ಯವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೆಯ ಪುನರುತ್ಥಾನವು. 6 ಮೊದಲನೆಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಅಳುವರು. 7 ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. 8 ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು. 9 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು. 10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aion g165, Limnē Pyr g3041 g4442) 11 ಆ ಮೇಲೆ ಬೆಳ್ಳಿಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. 12 ಇದಲ್ಲದೆ ಸತ್ಯವಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ಯವರಿಗೆ ನ್ಯಾಯತೀರ್ಪಾಯಿತು. 13 ಸಮುದ್ರವು ತನ್ನೊಳಗಿದ್ದ ಸತ್ಯವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ

ಸತ್ಯವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs g86) 14 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs g86, Limnē Pyr g3041 g4442) 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. (Limnē Pyr g3041 g4442)

21 ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಪಿಸಿ ಹೋದವು. ಇನ್ನು ಸಮುದ್ರವು ಇಲ್ಲ. 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ರಿಯಂತೆ ಶೃಂಗಿಸಲ್ಪಟ್ಟಿತ್ತು. 3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾದ್ವಾರಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. 4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮಣಿಮಯವು ದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. 5 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. 6 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. 7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. 8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಚಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ. ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. (Limnē Pyr g3041 g4442) 9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ, 10 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. 11 ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಸ್ವಚ್ಛವಾದ ಸ್ಥಟಿಕದಂತೆ ಶುದ್ಧವಾಗಿತ್ತು. 12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. 13 ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. 14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. 15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. 16 ಆ ಪಟ್ಟಣವು ಚಿಚ್ಚಿಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು

ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. 17 ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ಲತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. 18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 19 ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ ನಾಲ್ಕನೆಯದು ಪದ್ಮರಾಗ, 20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಳ್ಳು, ಒಂಭತ್ತನೆಯದು ಪುಷ್ಪರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನಿಲ, ಹನ್ನೆರಡನೆಯದು ನೀಲಸ್ಥಟಿಕ, 21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 22 ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. 23 ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. 24 ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. 25 ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. 26 ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. 27 ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟವೋ ಅವರು ಮಾತ್ರ ಸೇರುವರು.

22 ಆ ಮೇಲೆ ಅವನು ಸ್ಥಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, 2 ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವಮೃತ್ಯುವಿತ್ತು. ಅದು ಪ್ರತಿ ತಿಂಗಳು ಒಂದೊಂದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. 3 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. 4 ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. 5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಅಳುವರು.

(aiōn g165) 6 ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. 7 “ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. 8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ

ಪಾದಕ್ಕೆ ಬಿದ್ದನು. 9 ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು. 10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ. 11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” 12 “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ. 13 ನಾನೇಅದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. 14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು. 15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು. 16 “ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” 17 ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. 18 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. 20 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ. 21 ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!



ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.”

ಪ್ರಕ 21:2-3

ವೀಡರ್ ಗೈಡ್

ಕನ್ನಡ at AionianBible.org/Readers-Guide

The Aionian Bible republishes public domain and Creative Common Bible texts that are 100% free to copy and print. The original translation is unaltered and notes are added to help your study. The notes show the location of eleven special Greek and Hebrew Aionian Glossary words to help us better understand God's love for individuals and for all mankind, and the nature of afterlife destinies.

Who has the authority to interpret the Bible and examine the underlying Hebrew and Greek words? That is a good question! We read in 1 John 2:27, *"As for you, the anointing which you received from him remains in you, and you do not need for anyone to teach you. But as his anointing teaches you concerning all things, and is true, and is no lie, and even as it taught you, you remain in him."* Every Christian is qualified to interpret the Bible! Now that does not mean we will all agree. Each of us is still growing in our understanding of the truth. However, it does mean that there is no infallible human or tradition to answer all our questions. Instead the Holy Spirit helps each of us to know the truth and grow closer to God and each other.

The Bible is a library with 66 books in the Protestant Canon. The best way to learn God's word is to read entire books. Read the book of Genesis. Read the book of John. Read the entire Bible library. Topical studies and cross-referencing can be good. However, the safest way to understand context and meaning is to read whole Bible books. Chapter and verse numbers were added for convenience in the 16th century, but unfortunately they can cause the Bible to seem like an encyclopedia. The Aionian Bible is formatted with simple verse numbering, minimal notes, and no cross-referencing in order to encourage the reading of Bible books.

Bible reading must also begin with prayer. Any Christian is qualified to interpret the Bible with God's help. However, this freedom is also a responsibility because without the Holy Spirit we cannot interpret accurately. We read in 1 Corinthians 2:13-14, *"And we speak of these things, not with words taught by human wisdom, but with those taught by the Spirit, comparing spiritual things with spiritual things. Now the natural person does not receive the things of the Spirit of God, for they are foolishness to him, and he cannot understand them, because they are spiritually discerned."* So we cannot understand in our natural self, but we can with God's help through prayer.

The Holy Spirit is the best writer and he uses literary devices such as introductions, conclusions, paragraphs, and metaphors. He also writes various genres including historical narrative, prose, and poetry. So Bible study must spiritually discern and understand literature. Pray, read, observe, interpret, and apply. Finally, *"Do your best to present yourself approved by God, a worker who does not need to be ashamed, properly handling the word of truth."* 2 Timothy 2:15. *"God has granted to us his precious and exceedingly great promises; that through these you may become partakers of the divine nature, having escaped from the corruption that is in the world by lust. Yes, and for this very cause adding on your part all diligence, in your faith supply moral excellence; and in moral excellence, knowledge; and in knowledge, self-control; and in self-control patience; and in patience godliness; and in godliness brotherly affection; and in brotherly affection, love. For if these things are yours and abound, they make you to be not idle nor unfruitful to the knowledge of our Lord Jesus Christ,"* 2 Peter 1:4-8.

ನಿಘಂಟು

ಕನ್ನಡ at AionianBible.org/Glossary

The Aionian Bible un-translates and instead transliterates eleven special words to help us better understand the extent of God's love for individuals and all mankind, and the nature of afterlife destinies. The original translation is unaltered and a note is added to 64 Old Testament and 200 New Testament verses. Compare the meanings below to the Strong's Concordance and Glossary definitions.

Abyssos g12

Greek: proper noun, place

Usage: 9 times in 3 books, 6 chapters, and 9 verses

Meaning:

Temporary prison for special fallen angels such as Apollyon, the Beast, and Satan.

aidios g126

Greek: adjective

Usage: 2 times in Romans 1:20 and Jude 6

Meaning:

Lasting, enduring forever, eternal.

aiōn g165

Greek: noun

Usage: 127 times in 22 books, 75 chapters, and 102 verses

Meaning:

A lifetime or time period with a beginning and end, an era, an age, the completion of which is beyond human perception, but known only to God the creator of the aiōns, Hebrews 1:2. Never meaning simple endless or infinite chronological time in Greek usage. Read Dr. Heleen Keizer and Ramelli and Konstan for proofs.

aiōnios g166

Greek: adjective

Usage: 71 times in 19 books, 44 chapters, and 69 verses

Meaning:

From start to finish, pertaining to the age, lifetime, entirety, complete, or even consummate. Never meaning simple endless or infinite chronological time in Koine Greek usage. Read Dr. Heleen Keizer and Ramelli and Konstan for proofs.

eleēse g1653

Greek: verb, aorist tense, active voice, subjunctive mood, 3rd person singular

Usage: 1 time in this conjugation, Romans 11:32

Meaning:

To have pity on, to show mercy. Typically, the subjunctive mood indicates possibility, not certainty. However, a subjunctive in a purpose clause is a resulting action as certain as the causal action. The subjunctive in a purpose clause functions as an indicative, not an optative. Thus, the grand conclusion of grace theology in Romans 11:32 must be clarified. God's mercy on all is not a possibility, but a certainty. See ntgreek.org.

Geenna g1067

Greek: proper noun, place

Usage: 12 times in 4 books, 7 chapters, and 12 verses

Meaning:

Valley of Hinnom, Jerusalem's trash dump, a place of ruin, destruction, and judgment in this life, or the next, though not eternal to Jesus' audience.

Hadēs g86

Greek: proper noun, place

Usage: 11 times in 5 books, 9 chapters, and 11 verses

Meaning:

Synonymous with Sheol, though in New Testament usage Hades is the temporal place of punishment for deceased unbelieving mankind, distinct from Paradise for deceased believers.

Limnē Pyr g3041 g4442

Greek: proper noun, place

Usage: Phrase 5 times in the New Testament

Meaning:

Lake of Fire, final punishment for those not named in the Book of Life, prepared for the Devil and his angels, Matthew 25:41.

Sheol h7585

Hebrew: proper noun, place

Usage: 66 times in 17 books, 50 chapters, and 64 verses

Meaning:

The grave or temporal afterlife world of both the righteous and unrighteous, believing and unbelieving, until the general resurrection.

Tartaroō g5020

Greek: proper noun, place

Usage: 1 time in 2 Peter 2:4

Meaning:

Temporary prison for particular fallen angels awaiting final judgment.

ನಿಘಂಟು +

AionianBible.org/Bibles/Kannada---Indian-Revised-Version/Noted

Glossary references are below. Strong's Hebrew and Greek number notes are added to 64 Old Testament and 200 New Testament verses. Questioned verse translations do not contain Aionian Glossary words and may wrongly imply *eternal* or *Hell*. * The note placement is skipped or adjusted for verses with non-standard numbering.

Abyssos

ಲೂಕ 8:31
ರೋಮಾ 10:7
ಪ್ರಕ 9:1
ಪ್ರಕ 9:2
ಪ್ರಕ 9:11
ಪ್ರಕ 11:7
ಪ್ರಕ 17:8
ಪ್ರಕ 20:1
ಪ್ರಕ 20:3

ಅ. ಕೃ. 3:21
ಅ. ಕೃ. 15:18
ರೋಮಾ 1:25
ರೋಮಾ 9:5
ರೋಮಾ 11:36
ರೋಮಾ 12:2
ರೋಮಾ 16:27
1 ಕೊರಿ 1:20
1 ಕೊರಿ 2:6
1 ಕೊರಿ 2:7
1 ಕೊರಿ 2:8
1 ಕೊರಿ 3:18
1 ಕೊರಿ 8:13
1 ಕೊರಿ 10:11
2 ಕೊರಿ 4:4
2 ಕೊರಿ 9:9
2 ಕೊರಿ 11:31
ಗಲಾ 1:4
ಗಲಾ 1:5
ಎಫೆ 1:21
ಎಫೆ 2:2
ಎಫೆ 2:7
ಎಫೆ 3:9
ಎಫೆ 3:11
ಎಫೆ 3:21
ಎಫೆ 6:12
ಫಿಲಿಪ್ಪಿ 4:20
ಕೊಲೊ 1:26
1 ತಿಮೊ 1:17
1 ತಿಮೊ 6:17
2 ತಿಮೊ 4:10
2 ತಿಮೊ 4:18
ತೀತ 2:12
ಇಬ್ರಿ 1:2
ಇಬ್ರಿ 1:8
ಇಬ್ರಿ 5:6
ಇಬ್ರಿ 6:5
ಇಬ್ರಿ 6:20
ಇಬ್ರಿ 7:17
ಇಬ್ರಿ 7:21
ಇಬ್ರಿ 7:24
ಇಬ್ರಿ 7:28
ಇಬ್ರಿ 9:26
ಇಬ್ರಿ 11:3
ಇಬ್ರಿ 13:8
ಇಬ್ರಿ 13:21
1 ಪೇತ್ರ 1:23

1 ಪೇತ್ರ 1:25
1 ಪೇತ್ರ 4:11
1 ಪೇತ್ರ 5:11
2 ಪೇತ್ರ 3:18
1 ಯೋಹಾ 2:17
2 ಯೋಹಾ 1:2
ಯೂದ 1:13
ಯೂದ 1:25
ಪ್ರಕ 1:6
ಪ್ರಕ 1:18
ಪ್ರಕ 4:9
ಪ್ರಕ 4:10
ಪ್ರಕ 5:13
ಪ್ರಕ 7:12
ಪ್ರಕ 10:6
ಪ್ರಕ 11:15
ಪ್ರಕ 14:11
ಪ್ರಕ 15:7
ಪ್ರಕ 19:3
ಪ್ರಕ 20:10
ಪ್ರಕ 22:5

aidios

ರೋಮಾ 1:20
ಯೂದ 1:6

aiōn

ಮತ್ತಾ 12:32
ಮತ್ತಾ 13:22
ಮತ್ತಾ 13:39
ಮತ್ತಾ 13:40
ಮತ್ತಾ 13:49
ಮತ್ತಾ 21:19
ಮತ್ತಾ 24:3
ಮತ್ತಾ 28:20
ಮಾರ್ಕ 3:29
ಮಾರ್ಕ 4:19
ಮಾರ್ಕ 10:30
ಮಾರ್ಕ 11:14
ಲೂಕ 1:33
ಲೂಕ 1:55
ಲೂಕ 1:70
ಲೂಕ 16:8
ಲೂಕ 18:30
ಲೂಕ 20:34
ಲೂಕ 20:35
ಯೋಹಾ 4:14
ಯೋಹಾ 6:51
ಯೋಹಾ 6:58
ಯೋಹಾ 8:35
ಯೋಹಾ 8:51
ಯೋಹಾ 8:52
ಯೋಹಾ 9:32
ಯೋಹಾ 10:28
ಯೋಹಾ 11:26
ಯೋಹಾ 12:34
ಯೋಹಾ 13:8
ಯೋಹಾ 14:16

ಮತ್ತಾ 12:32
ಮತ್ತಾ 13:22
ಮತ್ತಾ 13:39
ಮತ್ತಾ 13:40
ಮತ್ತಾ 13:49
ಮತ್ತಾ 21:19
ಮತ್ತಾ 24:3
ಮತ್ತಾ 28:20
ಮಾರ್ಕ 3:29
ಮಾರ್ಕ 4:19
ಮಾರ್ಕ 10:30
ಮಾರ್ಕ 11:14
ಲೂಕ 1:33
ಲೂಕ 1:55
ಲೂಕ 1:70
ಲೂಕ 16:8
ಲೂಕ 18:30
ಲೂಕ 20:34
ಲೂಕ 20:35
ಯೋಹಾ 4:14
ಯೋಹಾ 6:51
ಯೋಹಾ 6:58
ಯೋಹಾ 8:35
ಯೋಹಾ 8:51
ಯೋಹಾ 8:52
ಯೋಹಾ 9:32
ಯೋಹಾ 10:28
ಯೋಹಾ 11:26
ಯೋಹಾ 12:34
ಯೋಹಾ 13:8
ಯೋಹಾ 14:16

aiōnios

ಮತ್ತಾ 18:8
ಮತ್ತಾ 19:16
ಮತ್ತಾ 19:29
ಮತ್ತಾ 25:41
ಮತ್ತಾ 25:46
ಮಾರ್ಕ 3:29
ಮಾರ್ಕ 10:17
ಮಾರ್ಕ 10:30
ಲೂಕ 10:25
ಲೂಕ 16:9
ಲೂಕ 18:18
ಲೂಕ 18:30
ಯೋಹಾ 3:15
ಯೋಹಾ 3:16
ಯೋಹಾ 3:36
ಯೋಹಾ 4:14
ಯೋಹಾ 4:36
ಯೋಹಾ 5:24
ಯೋಹಾ 5:39
ಯೋಹಾ 6:27
ಯೋಹಾ 6:40
ಯೋಹಾ 6:47
ಯೋಹಾ 6:54
ಯೋಹಾ 6:68

ಯೋಹಾ 10:28
ಯೋಹಾ 12:25
ಯೋಹಾ 12:50
ಯೋಹಾ 17:2
ಯೋಹಾ 17:3
ಅ. ಕೃ. 13:46
ಅ. ಕೃ. 13:48
ರೋಮಾ 2:7
ರೋಮಾ 5:21
ರೋಮಾ 6:22
ರೋಮಾ 6:23
ರೋಮಾ 6:25
ರೋಮಾ 16:25
ರೋಮಾ 16:26
2 ಕೊರಿ 4:17
2 ಕೊರಿ 4:18
2 ಕೊರಿ 5:1
ಗಲಾ 6:8
2 ಥೆಸ 1:9
2 ಥೆಸ 2:16
1 ತಿಮೊ 1:16
1 ತಿಮೊ 6:12
1 ತಿಮೊ 6:16
2 ತಿಮೊ 1:9
2 ತಿಮೊ 2:10
ತೀತ 1:2
ತೀತ 3:7
ಫಿಲೆ 1:15
ಇಬ್ರಿ 5:9
ಇಬ್ರಿ 6:2
ಇಬ್ರಿ 9:12
ಇಬ್ರಿ 9:14
ಇಬ್ರಿ 9:15
ಇಬ್ರಿ 13:20
1 ಪೇತ್ರ 5:10
2 ಪೇತ್ರ 1:11
1 ಯೋಹಾ 1:2
1 ಯೋಹಾ 2:25
1 ಯೋಹಾ 3:15
1 ಯೋಹಾ 5:11
1 ಯೋಹಾ 5:13
1 ಯೋಹಾ 5:20
ಯೂದ 1:7
ಯೂದ 1:21
ಪ್ರಕ 14:6

eleēse

ರೋಮಾ 11:32

Geenna

ಮತ್ತಾ 5:22
ಮತ್ತಾ 5:29
ಮತ್ತಾ 5:30
ಮತ್ತಾ 10:28
ಮತ್ತಾ 18:9
ಮತ್ತಾ 23:15
ಮತ್ತಾ 23:33
ಮಾರ್ಕ 9:43

ಮಾರ್ಕ 9:45
ಮಾರ್ಕ 9:47
ಲೂಕ 12:5
ಯಾಕೋ 3:6

Hadēs

ಮತ್ತಾ 11:23
ಮತ್ತಾ 16:18
ಲೂಕ 10:15
ಲೂಕ 16:23
ಅ. ಕೃ. 2:27
ಅ. ಕೃ. 2:31
1 ಕೊರಿ 15:55
ಪ್ರಕ 1:18
ಪ್ರಕ 6:8
ಪ್ರಕ 20:13
ಪ್ರಕ 20:14

Limnē Pyr

ಪ್ರಕ 19:20
ಪ್ರಕ 20:10
ಪ್ರಕ 20:14
ಪ್ರಕ 20:15
ಪ್ರಕ 21:8

Sheol

ಆದಿ 37:35
ಆದಿ 42:38
ಆದಿ 44:29
ಆದಿ 44:31
ಅರಣ್ಯ 16:30
ಅರಣ್ಯ 16:33
ಧರ್ಮೋ 32:22
1 ಸಮು 2:6
2 ಸಮು 22:6
1 ಅರಸು 2:6
1 ಅರಸು 2:9
ಯೋಬ 7:9
ಯೋಬ 11:8
ಯೋಬ 14:13
ಯೋಬ 17:13
ಯೋಬ 17:16
ಯೋಬ 21:13
ಯೋಬ 24:19
ಯೋಬ 26:6
ಕೀರ್ತ 6:5
ಕೀರ್ತ 9:17
ಕೀರ್ತ 16:10
ಕೀರ್ತ 18:5
ಕೀರ್ತ 30:3
ಕೀರ್ತ 31:17
ಕೀರ್ತ 49:14
ಕೀರ್ತ 49:15
ಕೀರ್ತ 55:15
ಕೀರ್ತ 86:13
ಕೀರ್ತ 88:3
ಕೀರ್ತ 89:48


ಕೀರ್ತ 116:3
ಕೀರ್ತ 139:8
ಕೀರ್ತ 141:7
ಜ್ಞಾನೋ 1:12
ಜ್ಞಾನೋ 5:5
ಜ್ಞಾನೋ 7:27
ಜ್ಞಾನೋ 9:18
ಜ್ಞಾನೋ 15:11
ಜ್ಞಾನೋ 15:24
ಜ್ಞಾನೋ 23:14
ಜ್ಞಾನೋ 27:20
ಜ್ಞಾನೋ 30:16
ಪ್ರಸ 9:10
ಪ.ಗೀ. 8:6
ಯೆಶಾ 5:14
ಯೆಶಾ 7:11
ಯೆಶಾ 14:9
ಯೆಶಾ 14:11
ಯೆಶಾ 14:15
ಯೆಶಾ 28:15
ಯೆಶಾ 28:18
ಯೆಶಾ 38:10
ಯೆಶಾ 38:18
ಯೆಶಾ 57:9
ಯೆಹೆ 31:15
ಯೆಹೆ 31:16
ಯೆಹೆ 31:17
ಯೆಹೆ 32:21
ಯೆಹೆ 32:27
ಹೋಶೇ 13:14
ಅಮೋ 9:2
ಯೋನ 2:2
ಹಬ 2:5

Tartaroō


2 ಪೇತ್ರ 2:4

Questioned


None yet noted




ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. - ಇಬ್ರಿ 11:8



ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅವ್ವತ್ತೆ ಕೊಟ್ಟು, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂತಿರುಗಿ ಹೋದಾರೂ” ಎಂದು ಹೇಳಿದನು. - ವಿಮೋ 13:17



“ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ. ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು.” ಎಂಬ ಹೇಳಿಕೆ. - ಮಾರ್ಕು 10:45



ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು, - ರೋಮಾ 1:1

Creation 4004 B.C.

Adam and Eve created	4004
Tubal-cain forges metal	3300
Enoch walks with God	3017
Methuselah dies at age 969	2349
God floods the Earth	2349
Tower of Babel thwarted	2247
Abraham sojourns to Canaan	1922
Jacob moves to Egypt	1706
Moses leads Exodus from Egypt	1491
Gideon judges Israel	1245
Ruth embraces the God of Israel	1168
David installed as King	1055
King Solomon builds the Temple	1018
Elijah defeats Baal's prophets	896
Jonah preaches to Nineveh	800
Assyrians conquer Israelites	721
King Josiah reforms Judah	630
Babylonians capture Judah	605
Persians conquer Babylonians	539
Cyrus frees Jews, rebuilds Temple	537
Nehemiah rebuilds the wall	454
Malachi prophecies the Messiah	416
Greeks conquer Persians	331
Seleucids conquer Greeks	312
Hebrew Bible translated to Greek	250
Maccabees defeat Seleucids	165
Romans subject Judea	63
Herod the Great rules Judea	37

(The Annals of the World, James Usher)

Jesus Christ born 4 B.C.



New Heavens and Earth



- Christ returns for his people**
- 1956** Jim Elliot martyrd in Ecuador
 - 1830** John Williams reaches Polynesia
 - 1731** Zinzendorf leads Moravian mission
 - 1614** Japanese kill 40,000 Christians
 - 1572** Jesuits reach Mexico
 - 1517** Martin Luther leads Reformation
 - 1455** Gutenberg prints first Bible
 - 1323** Franciscans reach Sumatra
 - 1276** Ramon Llull trains missionaries
 - 1100** Crusades tarnish the church
 - 1054** The Great Schism
 - 997** Adalbert martyrd in Prussia
 - 864** Bulgarian Prince Boris converts
 - 716** Boniface reaches Germany
 - 635** Alopen reaches China
 - 569** Longinus reaches Alodia / Sudan
 - 432** Saint Patrick reaches Ireland
 - 397** Carthage ratifies Bible Canon
 - 341** Ulfilas reaches Goth / Romania
 - 325** Niceae proclaims God is Trinity
 - 250** Denis reaches Paris, France
 - 197** Tertullian writes Christian literature
 - 70** Titus destroys the Jewish Temple
 - 61** Paul imprisoned in Rome, Italy
 - 52** Thomas reaches Malabar, India
 - 39** Peter reaches Gentile Cornelius
 - 33** Holy Spirit empowers the Church

(Wikipedia, Timeline of Christian missions)

Resurrected 33 A.D.

What are we?			▶		Genesis 1:26 - 2:3	
How are we sinful?			▶		Romans 5:12-19	
Where are we?			▶			
					Innocence	
			Eternity Past		Creation 4004 B.C.	
▶ Who are we?	God	Father		John 10:30	Genesis 1:31 God's perfect fellowship with Adam in The Garden of Eden	
		Son		God's perfect fellowship		
		Holy Spirit				
	Mankind	Living				
		Deceased believing				
		Deceased unbelieving				
	Angels	Holy		Genesis 1:1 No Creation No people	Genesis 1:31 No Fall No unholy Angels	
		Imprisoned				
		Fugitive				
		First Beast				
		False Prophet				
		Satan				
Why are we?			▶		Romans 11:25-36, Ephesian 2:7	

Mankind is created in God’s image, male and female He created us

Sin entered the world through Adam and then death through sin

When are we?						
Fallen				Glory		
Fall to sin No Law	Moses' Law 1500 B.C.	Christ 33 A.D.	Church Age Kingdom Age		New Heavens and Earth	
1 Timothy 6:16 Living in unapproachable light				Acts 3:21 Philippians 2:11 Revelation 20:3 God's perfectly restored fellowship with all Mankind praising Christ as Lord in the Holy City		
John 8:58 Pre-incarnate		John 1:14 Incarnate	Luke 23:43 Paradise			
Psalm 139:7 Everywhere		John 14:17 Living in believers				
Ephesians 2:1-5 Serving the Savior or Satan on Earth						
Luke 16:22 Blessed in Paradise						
Luke 16:23, Revelation 20:5,13 Punished in Hades until the final judgment						
Hebrews 1:14 Serving mankind at God's command						
2 Peter 2:4, Jude 6 Imprisoned in Tartarus				Matthew 25:41 Revelation 20:10		
1 Peter 5:8, Revelation 12:10 Rebelling against Christ Accusing mankind			Revelation 20:13 Thalaasa		Lake of Fire prepared for the Devil and his Angels	
			Revelation 19:20 Lake of Fire			
			Revelation 20:2 Abyss			

For God has bound all over to disobedience in order to show mercy to all

The Aionian Bible shows the location of eleven special Greek and Hebrew Aionian Glossary words to help us better understand God's love for individuals and for all mankind, and the nature of after-life destinies. The underlying Hebrew and Greek words typically translated as *Hell* show us that there are not just two after-life destinies, Heaven or Hell. Instead, there are a number of different locations, each with different purposes, different durations, and different inhabitants. Locations include 1) Old Testament *Sheol* and New Testament *Hadēs*, 2) *Geenna*, 3) *Tartaroō*, 4) *Abyssos*, 5) *Limnē Pyr*, 6) *Paradise*, 7) *The New Heaven*, and 8) *The New Earth*. So there is reason to review our conclusions about the destinies of redeemed mankind and fallen angels.

The key observation is that fallen angels will be present at the final judgment, 2 Peter 2:4 and Jude 6. Traditionally, we understand the separation of the Sheep and the Goats at the final judgment to divide believing from unbelieving mankind, Matthew 25:31-46 and Revelation 20:11-15. However, the presence of fallen angels alternatively suggests that Jesus is separating redeemed mankind from the fallen angels. We do know that Jesus is the helper of mankind and not the helper of the Devil, Hebrews 2. We also know that Jesus has atoned for the sins of all mankind, both believer and unbeliever alike, 1 John 2:1-2. Deceased believers are rewarded in Paradise, Luke 23:43, while unbelievers are punished in Hades as the story of Lazarus makes plain, Luke 16:19-31. Yet less commonly known, the punishment of this selfish man and all unbelievers is before the final judgment, is temporal, and is punctuated when Hades is evacuated, Revelation 20:13. So is there hope beyond Hades for unbelieving mankind? Jesus promised, *"the gates of Hades will not prevail,"* Matthew 16:18. Paul asks, *"Hades where is your victory?"* 1 Corinthians 15:55. John wrote, *"Hades gives up,"* Revelation 20:13.

Jesus comforts us saying, *"Do not be afraid,"* because he holds the keys to *unlock* death and Hades, Revelation 1:18. Yet too often our *Good News* sounds like a warning to *"be afraid"* because Jesus holds the keys to *lock* Hades! Wow, we have it backwards! Hades will be evacuated! And to guarantee hope, once emptied, Hades is thrown into the Lake of Fire, never needed again, Revelation 20:14.

Finally, we read that anyone whose name is not written in the Book of Life is thrown into the Lake of Fire, the second death, with no exit ever mentioned or promised, Revelation 21:1-8. So are those evacuated from Hades then, *"out of the frying pan, into the fire?"* Certainly, the Lake of Fire is the destiny of the Goats. But, do not be afraid. Instead, read the Bible's explicit mention of the purpose of the Lake of Fire and the identity of the Goats, *"Then he will say also to those on the left hand, 'Depart from me, you cursed, into the consummate fire which is prepared for... the devil and his angels,'"* Matthew 25:41. Bad news for the Devil. Good news for all mankind!

Faith is not a pen to write your own name in the Book of Life. Instead, faith is the glasses to see that the love of Christ for all mankind has already written our names in Heaven. *"If the first fruit is holy, so is the lump,"* Romans 11:16. Though unbelievers will suffer regrettable punishment in Hades, redeemed mankind will never enter the Lake of Fire, prepared for the devil and his angels. And as God promised, all mankind will worship Christ together forever, Philippians 2:9-11.



ಅದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. - ಮತ್ತಾ 28:19

